

ಶ್ರೀಶಾಂಕರಭಾಷ್ಯಸಮೇತ

ಕೇನೋಪನಿಷತ್ತು



ಅನುವಾದಕರು

ಶ್ರೀ ಶ್ರೀ ಸಚ್ಚಿದಾನಂದೇಂದ್ರ ಸರಸ್ವತೀ ಸ್ವಾಮಿಗಳು



ಅಧ್ಯಾತ್ಮಪ್ರಕಾಶಕಾರ್ಯಾಲಯ

ಹೊಳೆನರಸೀಪುರ - 573211

2004

ಶ್ರೀ ಶಂಕರಾಚಾರ್ಯರ ದಶೋಪನಿಷದ್ಭಾಷ್ಯಗಳು

ಇವುಗಳಲ್ಲಿ ಮೂಲ, ಭಾಷ್ಯ, ಟಿಪ್ಪಣಿ, ಸಾರ, ಶಬ್ದಾನುಕ್ರಮಣಿಕೆ - ಇವೆಲ್ಲವೂ ಇವೆ. ಭಾಷ್ಯದ ಸಂಸ್ಕೃತಮೂಲವನ್ನು ಕನ್ನಡದ ಅಕ್ಷರದಲ್ಲಿ ಕೊಟ್ಟಿರುತ್ತದೆ. ಅನುವಾದವನ್ನು ಪರಿಷ್ಕರಿಸಿ ಪೀಠಿಕೆ, ಟಿಪ್ಪಣಿ - ಮುಂತಾದವುಗಳನ್ನು ಹೊಸದಾಗಿಯೇ ಸೇರಿಸಿ ಸಂಸ್ಕೃತದ ಮೂಲಕ್ಕೆ ಬಿಂಬ ಪ್ರತಿಬಿಂಬದಂತೆ ಅನುವಾದವನ್ನು ಕೊಟ್ಟಿರುವುದರಿಂದ ಮೂಲಸಂಸ್ಕೃತದ ಭಾಷ್ಯವನ್ನು ಓದುವುದಕ್ಕೆ ಪ್ರಯತ್ನಿಸುವವರಿಗೂ, ಶಾಂಕರಭಾಷ್ಯವನ್ನು ಪ್ರಸ್ಥಾನತ್ರಯಭಾಷ್ಯಗಳ ಮತ್ತು ಪ್ರಕರಣಗಳ ಪರಸ್ಪರ ಹೋಲಿಕೆಯಿಂದ ಅರ್ಥಮಾಡಿಕೊಳ್ಳಬೇಕೆನ್ನುವವರಿಗೂ ಈ ಗ್ರಂಥಗಳು ಅತ್ಯಮೂಲ್ಯವಾಗಿವೆ. ಶಂಕರಾಚಾರ್ಯರ ಸಂಪೂರ್ಣಗ್ರಂಥಗಳನ್ನು ಪುಸ್ತಕ ಭಂಡಾರದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕೆನ್ನುವವರಿಗೆ ಇದೊಂದು ಸುಸಂಧಿ. ಸ್ಕೂಲುಗಳೂ ಕಾಲೇಜುಗಳೂ ತಮ್ಮ ಪುಸ್ತಕಭಂಡಾರದಲ್ಲಿ ಅವಶ್ಯವಾಗಿ ಈ ಪುಸ್ತಕಗಳನ್ನು ಸಂಗ್ರಹಿಸಬೇಕು.

1. ಈಶಾವಾಸ್ಯೋಪನಿಷತ್ತು : ಇದು ಶುಕ್ಲಯಜುರ್ವೇದಕ್ಕೆ ಸೇರಿದ್ದು. ಇದರಲ್ಲಿ ಕರ್ಮ, ಉಪಾಸನೆ, ಜ್ಞಾನ - ಇವುಗಳ ಸಂಬಂಧವನ್ನು ಸ್ಪಷ್ಟಪಡಿಸಿರುತ್ತದೆ. ಆಚಾರ್ಯರು ಇದಕ್ಕೆ ರಚಿಸಿರುವ ಭಾಷ್ಯದಲ್ಲಿ ಪ್ರವೃತ್ತಿ - ನಿವೃತ್ತಿ ಎಂಬ ಎರಡು ಬಗೆಯಾಗಿರುವ ವೇದೋಕ್ತ ಧರ್ಮಗಳನ್ನು ವಿವರಿಸಿ ಪರಮಾತ್ಮನ ಸ್ವರೂಪವನ್ನು ಮುಖ್ಯವಾಗಿ ತಿಳಿಸುವದೇ ಈ ಉಪನಿಷತ್ತಿನ ಉದ್ದೇಶವೆಂದು ಸ್ಪಷ್ಟಗೊಳಿಸಿದ್ದಾರೆ. ಮಾಧ್ಯಂದಿನಪಾಠವನ್ನೂ ಕೊಡಲಾಗಿದೆ. **(ಐದನೆಯ ಮುದ್ರಣ 2000 : ಪು. 6 + 62)**

2. ಕೇನೋಪನಿಷತ್ತು : ಬ್ರಹ್ಮವು ಎಲ್ಲವನ್ನೂ ಬೆಳಗುವ ಚೈತನ್ಯಸ್ವರೂಪವಾದ ನಮ್ಮೆಲ್ಲರ ಆತ್ಮನು : ಅದರ ಶಕ್ತಿಯಿಂದಲೇ ಎಲ್ಲವೂ ತನ್ನ ಕೆಲಸಮಾಡುತ್ತಿರುವುದು ಎಂಬುದನ್ನು ಸ್ಪಷ್ಟಪಡಿಸುತ್ತದೆ. ಹಿಂದಿನ ಮುದ್ರಣದಲ್ಲಿ ಬಿಟ್ಟು ಹೋಗಿದ್ದ **ವಾಕ್ಯಭಾಷ್ಯವನ್ನೂ** ಈ ಮುದ್ರಣದಲ್ಲಿ ಸೇರಿಸಲಾಗಿದೆ. **ಈಗ ನಿಮ್ಮ ಕೈಯಲ್ಲಿದೆ. (ಆರನೆಯ ಮುದ್ರಣ 2004 : ಪು. 14 + 183)**

3. ಕಾರಕೋಪನಿಷತ್ತು : ಧರ್ಮಾಧರ್ಮಗಳಿಗೂ ಕಾಲತ್ರಯಕ್ಕೂ ಕಾರ್ಯಕಾರಣಭಾವಕ್ಕೂ ಕಟ್ಟು ಬೀಳದ ಬ್ರಹ್ಮವೇ ನಮ್ಮೆಲ್ಲರ ಆತ್ಮವೆಂಬುದನ್ನು ತಿಳಿಸುವ ಉಪನಿಷತ್ತಿದು. **(ಆರನೆಯ ಮುದ್ರಣ 2002 : ಪು. 14 + 208)**

4. ಮುಂಡಕೋಪನಿಷತ್ತು : ವೇದೋಕ್ತವಾದ ವಿದ್ಯೆಯನ್ನು ಪರವಿದ್ಯೆ, ಅಪರವಿದ್ಯೆ - ಎಂದು ಎರಡು ವರ್ಗಗಳಾಗಿ ವಿಂಗಡಿಸಿ ಜಗತ್ಕಾರಣವಾದ ಅಕ್ಷರವೆಂಬ ಹೆಸರಿನ ಅದ್ವಿತೀಯ ಬ್ರಹ್ಮವನ್ನು ಅರಿತುಕೊಳ್ಳುವ ವಿದ್ಯೆಯೇ ಪರವಿದ್ಯೆ ಎಂದು ಇಲ್ಲಿ ತಿಳಿಸಿದೆ. ಎಲ್ಲವೂ ಬ್ರಹ್ಮವೊಂದೇ ಆಗಿರುವುದರಿಂದ ಅದನ್ನು ಅರಿತುಕೊಂಡರೆ ಎಲ್ಲವನ್ನೂ ಅರಿತಂತೆ ಆಗುವದೆಂತಲೂ, ಈ ಬ್ರಹ್ಮಜ್ಞಾನದಿಂದ ಜೀವನ್ಮುಕ್ತಿಯು ಲಭಿಸುವದೆಂತಲೂ ಪ್ರತಿಪಾದಿಸಿದೆ. ಜ್ಞಾನಕ್ಕೆ ಬೇಕಾದ ಸತ್ಯಾದಿಸಾಧನಗಳನ್ನು ಪ್ರತಿಪಾದಿಸಿರುವುದು ಇದರ ವಿಶೇಷ. **(ನಾಲ್ಕನೆಯ ಮುದ್ರಣ 2000 : ಪು. 18 + 170)**

5. ಪ್ರಶ್ನೋಪನಿಷತ್ತು : ಮುಂಡಕೋಪನಿಷತ್ತಿನ ವಿಷಯವನ್ನು ಇಲ್ಲಿ ವಿವರಿಸಿದೆ. ಮುಂಡಕ - ಪ್ರಶ್ನೆಗಳ ಸಂಬಂಧವನ್ನು ವಿಶದೀಕರಿಸಿ ಅಕ್ಷರಾಖ್ಯಪರಮಾತ್ಮನ ಜ್ಞಾನದಿಂದ ಸದ್ಯೋಮುಕ್ತಿಯೂ ಉಪಾಸನೆಯಿಂದ ಕ್ರಮಮುಕ್ತಿಯೂ ಆಗುವದೆಂದು ನಿರೂಪಿಸುವ ಪ್ರಸಂಗದಿಂದ ಈ ಉಪನಿಷತ್ತಿನ ಭಾಷ್ಯದಲ್ಲಿ ಆಚಾರ್ಯರವರು ಅವಸ್ಥಾತ್ರಯ, ಜ್ಞಾನಸ್ವರೂಪ, ಕರ್ತೃತ್ವ ಭೋಕ್ತೃತ್ವ - ಎಂಬ ಮೂರು ವಿಷಯಗಳನ್ನು ವಿಸ್ತಾರವಾಗಿ ಚರ್ಚಿಸಿರುತ್ತಾರೆ. **(ಮುದ್ರಣ 6, 2004 : ಪು. 18 + 176)**

6. ಮಾಂಡೂಕ್ಯೋಪನಿಷತ್ತು : ಎಚ್ಚರ, ಕನಸು, ತನಿದ್ರೆ - ಎಂಬ ಮೂರವಸ್ಥೆಗಳ ಸೋಂಕೂ ಇಲ್ಲದ ನಿರ್ಮಲವಾಗಿರುವ ನಮ್ಮೆಲ್ಲರ ಆತ್ಮನಾದ ಬ್ರಹ್ಮದ ಸ್ವರೂಪವನ್ನು ಅನುಭವಾನುಸಾರವಾಗಿ ವರ್ಣಿಸಿರುತ್ತದೆ. ಶ್ರೀಗೌಡಪಾದಾಚಾರ್ಯರು ಬರೆದಿರುವ ನಾಲ್ಕು ಪ್ರಕರಣಗಳುಳ್ಳ ಕಾರಿಕೆಗಳೂ **ಶಾಂಕರಭಾಷ್ಯಸಮೇತ** ಈ ಉಪನಿಷತ್ತಿಗೆ ಇರುವುದು ಒಂದು ವಿಶೇಷ ವೇದಾಂತಸಾರ

ಅಧ್ಯಾತ್ಮಗ್ರಂಥಾವಳಿ

ಶ್ರೀಶಾಂಕರಪದಭಾಷ್ಯ ವಾಕ್ಯಭಾಷ್ಯಸಮೇತ

ಕೇನೋಪನಿಷತ್ತು

ಉಪನಿಷತ್ತಿನ ಮತ್ತು ಭಾಷ್ಯದ ಸಂಸ್ಕೃತಮೂಲ, ಅನುವಾದ, ಟಿಪ್ಪಣಿ, ಸಾರ-
ಮುಂತಾದವುಗಳೊಡನೆ

ಬರೆದವರು :

ಶ್ರೀ ಶ್ರೀಸಚ್ಚಿದಾನಂದೇಂದ್ರಸರಸ್ವತೀಸ್ವಾಮಿಗಳವರು

ಕ್ರಮಾಂಕ. ೨

ಅಧ್ಯಾತ್ಮಪ್ರಕಾಶಕಾರ್ಯಾಲಯ

ಹೊಳೆನರಸೀಪುರ

2004

ದೂರವಾಣಿ : 08175-273820

ಮೊದಲನೆಯ ಸಂಸ್ಕರಣ	:	1935	(1000 ಪ್ರತಿಗಳು)
ಎರಡನೆಯ ಸಂಸ್ಕರಣ	:	1945	(1000 ಪ್ರತಿಗಳು)
ಮೂರನೆಯ ಸಂಸ್ಕರಣ	:	1967	(1000 ಪ್ರತಿಗಳು)
ನಾಲ್ಕನೆಯ ಸಂಸ್ಕರಣ	:	1984	(1000 ಪ್ರತಿಗಳು)
ಐದನೆಯ ಸಂಸ್ಕರಣ	:	1994	(1000 ಪ್ರತಿಗಳು)
ಆರನೆಯ ಸಂಸ್ಕರಣ	:	2004	(1000 ಪ್ರತಿಗಳು)

ಪುಟಗಳು : xiv + 183

ಬೆಲೆ : ರೂ. 40/-

ಇದರ ಹಕ್ಕುಗಳೆಲ್ಲವೂ ಅಧ್ಯಾತ್ಮಪ್ರಕಾಶಕಾರ್ಯಾಲಯದವು
All Rights Reserved

ಅಕ್ಷರಜೋಡಣೆ :
ಪ್ರಶಾಂತ್ ಎಂಟರ್‌ಪ್ರೈಸಸ್
ನಂ.45, ನಾಗಸಂದ್ರ,
ತ್ಯಾಗರಾಜನಗರ ಪೋಸ್ಟ್,
ಬೆಂಗಳೂರು-28
ದೂರವಾಣಿ : 26764650

ಮುದ್ರಣಕಾರರು :
ಶ್ರೀ ಗಣೇಶ ಮಾರುತಿ ಪ್ರಿಂಟರ್ಸ್
ನಂ. 76, 6ನೇ ಮುಖ್ಯರಸ್ತೆ,
3ನೇ ಬ್ಲಾಕ್, ತ್ಯಾಗರಾಜನಗರ
ಬೆಂಗಳೂರು - 560 028
ದೂ. : 26766342

ಆರನೆಯ ಸಂಸ್ಕರಣದ ಮೊದಲ ಮಾತು

ಈ ಗ್ರಂಥವು ೧೯೩೫ರಲ್ಲಿ ಮೊದಲಬಾರಿಗೆ ಬರಿಯ ಉಪನಿಷತ್ ಮೂಲ ಭಾಷ್ಯದ ಕನ್ನಡಾನುವಾದದೊಂದಿಗೆ ಪ್ರಕಟಿಸಲಾಗಿತ್ತು. ೧೯೪೫ರಲ್ಲಿ ಶ್ರೀಶ್ರೀಗಳು ಇದನ್ನು ಪರಿಷ್ಕರಿಸಿ ಸಂಸ್ಕೃತ ಮೂಲ, ಕನ್ನಡಾನುವಾದ, ಮುಖ್ಯ ವಿಷಯಗಳನ್ನು ವಿಶದೀಕರಿಸುವ ಟಿಪ್ಪಣಿಗಳನ್ನು ಗ್ರಂಥಪರಾಮರ್ಶಿಕೆಗಳು ಮೂಲಭಾಷ್ಯವನ್ನು ಪ್ರಘಟ್ಟಗಳಾಗಿ ವಿಂಗಡಿಸಿ ತಲೆಬರಹಗಳು, ಗ್ರಂಥದ ಸಾರ, ಮಂತ್ರಗಳ ಅಕ್ಷರಾನುಕ್ರಮಣಿಕೆ, ಶಬ್ದಾನುಕ್ರಮಣಿಕೆಗಳನ್ನು ಸೇರಿಸಿ ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ಶ್ರೀಜಯಚಾಮರಾಜೇಂದ್ರ ಒಡೆಯರ ಕೃಪಾಶ್ರಯದಿಂದ “ಜಯಚಾಮರಾಜೇಂದ್ರಗ್ರಂಥರತ್ನಮಾಲೆ”ಯಲ್ಲಿ ಈಶ, ಕೇನ, ಕಠ, ಈ ಮೂರು ಉಪನಿಷತ್ತುಗಳನ್ನು ಸೇರಿಸಿ ಒಂದೇ ಸಂಪುಟದಲ್ಲಿ ಎರಡನೆಯ ಬಾರಿಗೆ ಮುದ್ರಿಸಲಾಗಿತ್ತು.

ಪೂಜ್ಯ ಸ್ವಾಮಿಗಳ ಜೀವಿತ ಕಾಲದಲ್ಲಿಯೇ ತೃತೀಯ ಸಂಸ್ಕರಣವು ೧೯೬೩ರಲ್ಲಿ ಪದಭಾಷ್ಯ-ವಾಕ್ಯಭಾಷ್ಯ ಸಮೇತವಾಗಿ ಮುದ್ರಿತವಾಗಿತ್ತು. ತರುವಾಯ ೧೯೮೪ರಲ್ಲೂ ೧೯೯೪ರಲ್ಲೂ ಪುನರ್ಮುದ್ರಣಗೊಂಡಾಗ ವಾಚಕವೃಂದಕ್ಕೆ ಅಷ್ಟಾಗಿ ಬೇಕಿಲ್ಲವೋ ಎಂದು ಭಾವಿಸಿ ಕೇವಲ ಪದಭಾಷ್ಯವನ್ನು ಮಾತ್ರ ಮುದ್ರಿಸಲಾಗಿತ್ತು. ಈಗ ಬಹಳ ಜನರ ಪ್ರಾರ್ಥನೆಯಂತೆ ಪದಭಾಷ್ಯದೊಡನೆ ವಾಕ್ಯಭಾಷ್ಯವನ್ನೂ ಹಿಂದಿನಂತೆ ಸೇರಿಸಿ ಮತ್ತು ಪುಸ್ತಕದ ಕೊನೆಯಲ್ಲಿ ಉಪನಿಷತ್ತಿನ ಮೂಲವನ್ನೂ ಪಾರಾಯಣ ಮಾಡುವವರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಈ ಆರನೆಯ ಸಂಸ್ಕರಣದಲ್ಲಿ ಮುದ್ರಿಸಲಾಗಿದೆ. ಈ ಗ್ರಂಥದ ಪ್ರಕಟಣೆಗೆ ಕೆಳಕಂಡ ಮಹನೀಯರುಗಳು ಉದಾರವಾಗಿ ಧನ ಸಹಾಯ ಮಾಡಿರುತ್ತಾರೆ.

- | | |
|----------------------------------|--------------|
| 1) ಪಿ.ಎಸ್. ಶಾಸ್ತ್ರಿ, ಗುಂಟೂರು | ರೂ. 1,116-00 |
| 2) ಎಂ.ವಿ. ಶ್ರೀಧರ, ಮೈಸೂರು | ರೂ. 1,000-00 |
| 3) ಬಿ.ಎನ್. ಶ್ರೀನಿವಾಸಭಟ್ಟರು, ಬೆಂ. | ರೂ. 1,000-00 |
| 4) ವೈ. ಪಾಂಡುರಂಗ ಶೆಟ್ಟರು, ಮೈಸೂರು | ರೂ. 504-00 |

ಮೇಲ್ಕಂಡ ಉದಾರಾಶ್ರಯದಾತರಿಗೂ ಮತ್ತು ಅಚ್ಚಿನ ಕರಡುಗಳನ್ನು ತಿದ್ದುವುದು, ಅಕ್ಷರಸಂಯೋಜನೆ, ಅಂದವಾದ ಮುದ್ರಣ ಹಾಗೂ ಆಕರ್ಷಿತ ರಕ್ಷಾಕವಚ ವಿನ್ಯಾಸ ಕಾರ್ಯಗಳಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಾಯ ಮಾಡಿರುವ ಎಲ್ಲ ಅಭಿಮಾನಿಗಳಿಗೂ ಕಾರ್ಯಾಲಯದ ಪರವಾಗಿ ಕೃತಜ್ಞತಾಪೂರ್ವಕ ಅಭಿನಂದನೆಗಳು.

ಈ ನಮ್ಮ ಅಲ್ಪಸೇವೆಯನ್ನು ವಾಚಕರು ಪ್ರೇಮಾದರದಿಂದ ಸ್ವೀಕರಿಸಿ ಮುಂದೆಯೂ ಹೀಗೆಯೇ ಗ್ರಂಥರಚನೆಗೆ ಪ್ರೋತ್ಸಾಹಿಸಬೇಕೆಂದು ಪ್ರಾರ್ಥಿಸುತ್ತೇವೆ.

ತಾರಣ ಸಂವತ್ಸರ

ಭಾದ್ರಪದ ಬಹುಳ ಅಷ್ಟಮಿ

ತಾ|| 06- 10- 2004

ಪ್ರಕಾಶಕರು

ಎರಡನೆಯ ಸಂಸ್ಕರಣದ ಮೊದಲ ಮಾತು

ಈ ಗ್ರಂಥವು ಅಚ್ಚಾಗಿ ಸುಮಾರು ಹತ್ತು ವರ್ಷಗಳಾದವು. ಅಧ್ಯಾತ್ಮ ಪ್ರಕಾಶಕಾರ್ಯಾಲಯದ ಉದ್ದೇಶಕ್ಕೆ ಅನುಗುಣವಾಗಿ ಈ ಉಪನಿಷತ್ತನ್ನು ಶ್ರೀಜಯಚಾಮರಾಜೇಂದ್ರ ಗ್ರಂಥಮಾಲೆಗೆ ಸೇರಿಸುವದಕ್ಕೆ ಅನುಕೂಲಿಸುವಂತೆ ಈ ಸಲ ಗ್ರಂಥವನ್ನು ಸಂಪೂರ್ಣವಾಗಿ ಪರಿಷ್ಕರಿಸಿರುತ್ತೇನೆ.

ಈ ಸಂಸ್ಕರಣದಲ್ಲಿ ಸಂಸ್ಕೃತಮೂಲವನ್ನು ಮುಖ್ಯವಾಗಿ ಆನಂದಾಶ್ರಮದ ಪ್ರಕಟನೆಯ ಆಧಾರದಿಂದಲೇ ಬರೆದುಕೊಂಡಿರುತ್ತದೆಯಾದರೂ ಬೇರೆಯ ಕಡೆಗಳಲ್ಲಿ ಅಚ್ಚಾಗಿರುವ ಪಾಠಗಳೊಡನೆ ಹೋಲಿಸಿಕೊಂಡು ಹೆಚ್ಚು ಸಮ್ಮತವಾದ ಪಾಠವನ್ನೇ ಗ್ರಂಥಶರೀರದಲ್ಲಿಟ್ಟುಕೊಂಡಿರುತ್ತೇನೆ. ಅನುವಾದ, ಟಿಪ್ಪಣಿ, ಸಾರ-ಇವುಗಳನ್ನು ಅವಶ್ಯವೆಂದು ಕಂಡುಬಂದ ಸ್ಥಳಗಳಲ್ಲಿ ಸರಿಪಡಿಸಿಕೊಂಡು ಶಬ್ದಾನುಕ್ರಮಣಿಕೆಯನ್ನು ಹಿಗ್ಗಿಸಿ ತಕ್ಕಂತೆ ಮಾರ್ಪಡಿಸಿ ಆಯಾ ಶಬ್ದಗಳಿಗೆ ಭಾಷ್ಯಭಾಗಸಂಖ್ಯೆಗಳನ್ನು ಕೊಟ್ಟಿರುತ್ತೇನೆ. ವಾಕ್ಯಭಾಷ್ಯವನ್ನೂ ಕನ್ನಡಿಸಿ ಹೊಸದಾಗಿ ಸೇರಿಸಿರುವದಲ್ಲದೆ ಪೀಠಿಕೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿ ಹೊಸದಾಗಿಯೇ ಬರೆದಿರುತ್ತೇನೆ. ಮೊದಲನೆಯ ಪ್ರಕಟನೆಯು "ಅಧ್ಯಾತ್ಮಪ್ರಕಾಶ" ಪತ್ರಿಕೆಯ ಸಂಚಿಕೆಗಳಲ್ಲಿ ಪ್ರಕಟವಾದ ಕಾರಣ ಆಗಿದ್ದ ತಪ್ಪುಗಳು ಈಗ ಇರಲಾರವೆಂದೂ ತಿದ್ದಿ ಬೆಳೆಯಿಸಿದ ಈ ಹೊಸ ಆವೃತ್ತಿಯ ಪ್ರಕಟನೆಯು ಓದುಗರಿಗೆ ಹೆಚ್ಚು ಪ್ರಯೋಜನಕರವಾದೀತೆಂದೂ ನನಗೆ ಪ್ರತೀಕ್ಷೆಯಿದೆ.

ಈಶಾವಾಸ್ಯೋಪನಿಷತ್ತಿನ ಪರಿಶೋಧನೆಗೆ ಮಾಡಿರುವಂತೆಯೇ ಈ ಉಪನಿಷತ್ತಿನ ತಿದ್ದುಪಡಿಗೂ ಸಹಾಯಮಾಡಿರುವ ವೇದಾಂತದಶಿರೋಮಣೀತ್ಯಾದಿ ಬಿರುದಾಂಕಿತರಾದ ಬ್ರ||ಶ್ರೀ||ಎಸ್.ವಿಠಲಶಾಸ್ತ್ರಿಗಳವರಿಗೂ ಶ್ರೀಯುತ ಹೊಳೇನರಸೀಪುರದ ಪ್ಲೀಡರ್ ಪಿ.ಎಫ್. ನರಸಿಂಹಯ್ಯನವರಿಗೂ ನಾನು ಕೃತಜ್ಞನಾಗಿರುತ್ತೇನೆ.

ಪೀಠಿಕೆ

ಈ ಉಪನಿಷತ್ತು ಭಾಷ್ಯಕಾರರ ಮತದಂತೆ ತಲವಕಾರಶಾಖೆಯ ಸಾಮವೇದದ ಬ್ರಾಹ್ಮಣದಲ್ಲಿ ಒಂಭತ್ತನೆಯ ಅಧ್ಯಾಯವಾಗಿರುವದರಿಂದ ಇದನ್ನು "ತಲವಕಾರೋಪನಿಷತ್ತು" ಎಂದೂ ಕರೆಯುತ್ತಾರೆ. ಕೇನ ಎಂಬ ಮಾತಿನಿಂದ ಪ್ರಾರಂಭವಾಗಿರುವ ಇದನ್ನು "ಕೇನೋಪನಿಷತ್ತು" ಎಂದು ಕರೆಯುವ ವೈದಿಕ ರೂಢಿಯೇ ಬಹುಕಡೆಗಳಲ್ಲಿರುತ್ತದೆ. ಡಾಕ್ಟರ್ ಬರ್ನಲ್ ಎಂಬ ಪಾಶ್ಚಾತ್ಯ ಪುರಾತತ್ವಶೋಧಕನು ಕಂಡುಹಿಡಿದಿರುವ ಒಂದಾನೊಂದು ಕೈಪ್ರತಿಯಲ್ಲಿ ಇದು ಬ್ರಾಹ್ಮಣದ ಒಂಭತ್ತನೆಯ ಅಧ್ಯಾಯವಾಗಿರದೆ ನಾಲ್ಕನೆಯ ಅಧ್ಯಾಯವಾಗಿದೆಯಂತೆ. ಈ ಹೆಚ್ಚುಕಡಿಮೆಗೆ ಏನು ಕಾರಣವೋ ತಿಳಿಯದು.

ಉಪನಿಷತ್ತಿನ ಭಾಷ್ಯಗಳು

ಈ ಉಪನಿಷತ್ತಿಗೆ ಶ್ರೀಶಂಕರಾಚಾರ್ಯಕೃತವೆಂದು ಪ್ರಸಿದ್ಧವಾಗಿರುವ ಎರಡು ಭಾಷ್ಯಗಳಿರುತ್ತವೆ. ಈ ಎರಡು ಭಾಷ್ಯಗಳೂ ಒಬ್ಬರೇ ಆಚಾರ್ಯರು ಬರೆದವುಗಳೇ? ಒಬ್ಬರೇ ಎರಡು ಭಾಷ್ಯಗಳನ್ನು ಏತಕ್ಕೆ ಬರೆದರು?- ಎಂಬ ಪ್ರಶ್ನೆಗಳಿಗೆ ಚಿತ್ತಕ್ಕೆ ತೃಪ್ತಿಕರವಾಗಿರುವ ಉತ್ತರವನ್ನು ಕಂಡುಕೊಳ್ಳುವದು ಕಷ್ಟವಾಗಿರುತ್ತದೆ. ಈ ಭಾಷ್ಯಗಳೆರಡಕ್ಕೂ ವ್ಯಾಖ್ಯಾನವನ್ನು ಬರೆದಿರುವವರು ಇವುಗಳಲ್ಲಿ ಒಂದಕ್ಕೆ ಪದಭಾಷ್ಯವೆಂದೂ ಇನ್ನೊಂದಕ್ಕೆ ವಾಕ್ಯಭಾಷ್ಯವೆಂದೂ ಹೆಸರಿಟ್ಟಿರುತ್ತಾರೆ. ಅವರು ಎರಡನೆಯ ವ್ಯಾಖ್ಯಾನಾರಂಭದಲ್ಲಿ ಬರೆದಿರುವದೇನೆಂದರೆ : "ಕೇನೇಷಿತಮ್ ಇತ್ಯಾದಿಕಾಂ ಸಾಮವೇದಶಾಖಾಭೇದಬ್ರಾಹ್ಮಣೋಪನಿಷದಂ ಪದಶೋ ವ್ಯಾಖ್ಯಾಯಾಪಿ ನ ತುತೋಷ ಭಗವಾನ್ ಭಾಷ್ಯಕಾರಃ | ಶಾರೀರಕೈರ್ನಾರ್ಯೈರ ನಿರ್ಣಿತಾರ್ಥತ್ವಾತ್ ಇತಿ ನ್ಯಾಯಪ್ರಧಾನಶ್ರುತ್ಯರ್ಥಸಜ್ಜಾಹಕೈರ್ವಾಕ್ಯೈರ್ವ್ಯಾಚಿ ಖ್ಯಾಸುಃ....". ಈ ವಾಕ್ಯದ ಅಭಿಪ್ರಾಯವಿದು : "ಕೇನೇಷಿತಮ್" ಮುಂತಾದ ಸಾಮವೇದದ ಒಂದಾನೊಂದು ಶಾಖೆಯ ಬ್ರಾಹ್ಮಣದ ಈ ಉಪನಿಷತ್ತಿಗೆ ಪದಶಃ ವ್ಯಾಖ್ಯಾನಮಾಡಿದಮೇಲೂ ಭಗವಾನ್ ಭಾಷ್ಯಕಾರರು ಸಂತುಷ್ಟರಾಗಲಿಲ್ಲ ; ಏಕೆಂದರೆ (ಈ ಉಪನಿಷತ್ತಿಗೆ ಪದಭಾಷ್ಯದಲ್ಲಿ) ಶಾರೀರಕನ್ಯಾಯಗಳಿಂದ ಅರ್ಥನಿರ್ಣಯವನ್ನು ಮಾಡಿರುವದಿಲ್ಲ. ಆದ್ದರಿಂದ ಈಗ ಶ್ರುತ್ಯರ್ಥವನ್ನು ಸಂಗ್ರಹವಾಗಿ ತಿಳಿಸುವ ನ್ಯಾಯಪ್ರಧಾನವಾದ ವಾಕ್ಯಗಳಿಂದ ಉಪನಿಷತ್ತನ್ನು ವ್ಯಾಖ್ಯಾನಮಾಡಬೇಕೆಂಬ ಇಚ್ಛೆಯಿಂದ ಈ ವಾಕ್ಯಭಾಷ್ಯವನ್ನು ಪ್ರಾರಂಭಿಸಿರುತ್ತಾರೆ." ಈ ಕಾರಣನಿರ್ದೇಶವು ಎಷ್ಟರಮಟ್ಟಿಗೆ ಸರಿ ಎಂಬುದನ್ನು ನಿರ್ಣಯಿಸುವ ಮುಂಚೆ ಕೆಲವು ವಿಷಯಗಳನ್ನು ನಾವು ಲಕ್ಷ್ಯದಲ್ಲಿಡಬೇಕಾಗುತ್ತದೆ. ಮೊದಲನೆಯದಾಗಿ ಈ ವ್ಯಾಖ್ಯಾನಕಾರರು ಆನಂದಗಿರಿಗಳೆಂಬ ಹೆಸರಿನಿಂದ ಪ್ರಸಿದ್ಧವಾಗಿರುವವರೇ ಎಂದು ಆನಂದಾಶ್ರಮ

ಮುದ್ರಿತಪುಸ್ತಕದಲ್ಲಿದೆ. ಆದರೆ “ಕೆಲವು ಕೈಪ್ರತಿಗಳಲ್ಲಿ ಈ ವ್ಯಾಖ್ಯಾನಕಾರರ ಹೆಸರನ್ನು ಬೇರೆಯಾಗಿ ತಿಳಿಸಿರುವುದರಿಂದ ಇವರು ಮಿಕ್ಕ ಭಾಷ್ಯಗಳಿಗೆ ವ್ಯಾಖ್ಯಾನವನ್ನು ಬರೆದಿರುವ ಆನಂದಗಿರಿಗಳಲ್ಲವೆಂದು ಕಾಣುತ್ತದೆ”- ಎಂತ ರಿ|| ಪ್ರೊಫೆಸರ್ ಎಂ.ಹಿರಿಯಣ್ಣನವರು ಅಭಿಪ್ರಾಯಪಟ್ಟಿರುತ್ತಾರೆ. ಒಂದುವೇಳೆ ಈ ವ್ಯಾಖ್ಯಾನಕಾರರು ಆನಂದಗಿರಿಗಳೇ ಆಗಿದ್ದರೂ ಇವರಿಗೆ ಈ ಕಾರಣನಿರ್ದೇಶವು ಯಾವ ಆಧಾರದಿಂದ ದೊರೆತ ಸಂಪ್ರದಾಯೋಪದೇಶವು? - ಎಂದು ಕೇಳಬೇಕಾಗುತ್ತದೆ. ಏಕೆಂದರೆ ಆನಂದಗಿರಿಗಳೇನೂ ಶ್ರೀಶಂಕರಾಚಾರ್ಯರ ಕಾಲದವರಲ್ಲ.

ಈ ಸಂದೇಹವನ್ನು ನಿವಾರಣೆಮಾಡಿಕೊಳ್ಳಬೇಕೆಂಬ ಜಿಜ್ಞಾಸುಗಳ ಕುತೂಹಲನಿವೃತ್ತಿಗಾಗಿ ನಾವು ಪದಭಾಷ್ಯದ ಜೊತೆಗೆ ವಾಕ್ಯಭಾಷ್ಯವನ್ನೂ ಕನ್ನಡಿಸಿ ಜೋಡಿಸಿರುತ್ತೇವೆ. ಇವೆರಡು ಭಾಷ್ಯಾನುವಾದಗಳನ್ನೂ ವಿಮರ್ಶೆಮಾಡಿದರೆ ಕಂಡು ಬರುವುದೇನೆಂದರೆ : (೧) ಆಚಾರ್ಯರು ತಾವು ಕೇನೋಪನಿಷತ್ತಿಗೆ ಎರಡು ಭಾಷ್ಯಗಳನ್ನು ಮಾಡಿರುವುದಾಗಿ ಮತ್ತೆಲ್ಲಿಯೂ ಹೇಳಿಕೊಂಡಿರುವುದಿಲ್ಲ ; ವಾಕ್ಯಭಾಷ್ಯಕ್ಕೆ ಅಸಾಧಾರಣವಾಗಿರುವ ಈ ವಾದಸರಣಿಯನ್ನು ಅವರು ಮತ್ತೆಲ್ಲಿಯೂ ಅನುಸರಿಸಿರುವಂತೆಯೂ ಕಾಣುವುದಿಲ್ಲ. (೨) ಈ ಎರಡು ಭಾಷ್ಯಗಳಲ್ಲಿ ಪದಭಾಷ್ಯವಾದಮೇಲೆ ವಾಕ್ಯಭಾಷ್ಯವನ್ನು ಆಚಾರ್ಯರು ಬರೆದರೆಂಬ ಅಭಿಪ್ರಾಯವು ವ್ಯಾಖ್ಯಾನದಲ್ಲಿ ಅಡಕವಾಗಿರುವುದಷ್ಟೆ? ಇದಕ್ಕೆ ಪುಷ್ಟಿಕೊಡುವಂತೆ ವಾಕ್ಯಭಾಷ್ಯದಲ್ಲಿ ಪದಭಾಷ್ಯಕ್ಕೆ ಸಂಬಂಧಪಟ್ಟ ಪರಾಮರ್ಶಕವಾಕ್ಯಗಳು ಯಾವವೂ ಕಾಣುವುದಿಲ್ಲ ; ತಾವು ಎರಡು ಭಾಷ್ಯಗಳನ್ನು ಬರೆದಿರುವುದಾಗಿ ಹೇಳಿಕೊಂಡಿರುವದಂತೂ ಇಲ್ಲವೇ ಇಲ್ಲ. (೩) ಮೊದಲನೆಯ ಭಾಷ್ಯದಲ್ಲಿರುವಂತೆ ಎರಡನೆಯ ಭಾಷ್ಯದಲ್ಲಿಯೂ ಪದಗಳ ಅರ್ಥವು ಕಂಡುಬರುತ್ತದೆ. ಆದ್ದರಿಂದ ‘ವಾಕ್ಯಭಾಷ್ಯ’ವೆಂಬ ಅಸಾಧಾರಣನಾಮವು ಆ ಭಾಷ್ಯಕ್ಕೆ ಬರುವುದಕ್ಕೆ ಕಾರಣವು ಕಾಣುವುದಿಲ್ಲ. (೪) ಈ ಎರಡು ಭಾಷ್ಯಗಳಲ್ಲಿ ಕೆಲವು ಪಾಠಭೇದಗಳೂ ಇರುತ್ತವೆ. ಉದಾಹರಣೆಗೆ ಎರಡನೆಯ ಖಂಡದ ಮೊದಲನೆಯ ಮಂತ್ರದಲ್ಲಿ “ನಾಹಂ ಮನ್ಯೇ” ಎಂದು ಒಂದರ ಪಾಠ, “ನಾಹ ಮನ್ಯೇ” ಎಂದು ಇನ್ನೊಂದರ ಪಾಠ. (೫) ಇವೆರಡು ಭಾಷ್ಯಗಳಲ್ಲಿ ಕೊಟ್ಟಿರುವ ಕೆಲವು ಪದಗಳ ಅರ್ಥವಿವರವು ಬೇರೆಬೇರೆಯಾಗಿರುತ್ತದೆ. ಉದಾಹರಣೆಗೆ: ‘ಇಷಿತಮ್’, ‘ಪ್ರೇಷಿತಮ್’, ‘ವಾಚೋ ಹ ವಾಚಮ್’, ‘ಯದಸ್ಯ ದೇವೇಷು’, ‘ಪ್ರತಿಬೋಧವಿದಿತಮ್’, ‘ಇಂದ್ರಃ’- ಇವುಗಳ ವಿವರವನ್ನು ನೋಡಿರಿ. (೬) ಕೆಲವು ಸಂದರ್ಭಗಳಲ್ಲಿ ಈ ಎರಡು ಭಾಷ್ಯಗಳಲ್ಲಿರುವ ವಿವರಣೆಗಳು ಪರಸ್ಪರವಿರುದ್ಧವಾಗಿರುತ್ತವೆ. ಉದಾಹರಣೆಗೆ: ‘ಪ್ರತಿಬೋಧವಿದಿತಂ ಮತಮ್’, ‘ಬ್ರಾಹ್ಮೀಂ ವಾವ ಉಪನಿಷದಮಬ್ರೂಮ’- ಇವುಗಳ ವಿವರವನ್ನು ನೋಡಿರಿ.

“ವಾಕ್ಯಭಾಷ್ಯ”ವೆಂಬ ಹೆಸರು ಹೇಗೆ ಅನ್ವರ್ಥವಾಗಿದೆ ಎಂಬ ವಿಷಯದಲ್ಲಿ ವ್ಯಾಖ್ಯಾನಕಾರರ ಮತವನ್ನು ಆಗಲೆ ಕೊಟ್ಟಿರುತ್ತೇವೆ. ಪ್ರತಿಯೊಂದು ಮಂತ್ರಕ್ಕೂ ಅವತರಣಿಕೆಯಾಗಿ ಕೊಟ್ಟಿರುವ ಕೆಲವು “ಸಂಗ್ರಾಹಕ” ವಾಕ್ಯಗಳು ಪ್ರಸ್ಥಾನತ್ರಯ ಭಾಷ್ಯದಲ್ಲಿ ಬಹಳ ಅಪರೂಪವಾಗಿ ಕಾಣುವ ಅಥವಾ ಅತ್ಯಂತವಾಗಿ ಎಲ್ಲಿಯೂ ಕಾಣದೆಯೇ ಇರುವ ಶೈಲಿಯಲ್ಲಿರುತ್ತದೆ. ಉದಾಹರಣೆಗೆ ‘ಶ್ರೋತ್ರಸ್ಯ ಶ್ರೋತ್ರ ಮಿತ್ಯಾದಿಪ್ರತಿವಚನಂ ನಿರ್ವಿಶೇಷಸ್ಯ ನಿಮಿತ್ತತ್ವಾರ್ಥಮ್’, ‘ಯದಿ ಮನ್ಯಸೇ ಸುವೇದೇತಿ ಶಿಷ್ಯವಿಚಾಲನಾ ಗೃಹೀತಸ್ಥಿರತಾಯೈ’- ಮುಂತಾದ ವಾಕ್ಯಗಳನ್ನು ನೋಡಬಹುದು. ಸಂಗ್ರಹವಾಕ್ಯದಲ್ಲಿ ಹೇಳಿರುವದನ್ನು ಮುಂದೆ ವಿವರಿಸುವದು ಭಾಷ್ಯಗಳಲ್ಲೆಲ್ಲ ಕಾಣಬರುವದಾದರೂ ಇಲ್ಲಿರುವ ಕೆಲವು ಸಂಗ್ರಹವಾಕ್ಯಗಳು ಯಾವ ಅಭಿಪ್ರಾಯವನ್ನು ತಿಳಿಸುವದಕ್ಕೆ ಬಂದಿವೆ ಎಂಬುದು ವಿವರಣವಾಕ್ಯದ ಸಹಾಯವಿಲ್ಲದೆ ಊಹಿಸುವದೂ ಕಷ್ಟವಾಗಿರುವಷ್ಟು ಅತಿಸಂಕ್ಷಿಪ್ತವಾಗಿರುತ್ತವೆ. “ಕರ್ಮಾನಾರಮ್ಬ ಇತಿ ಚೇತ್ ನ” (ಭಾ. ಭಾ. ೯೨)¹, “ಅಪ್ರತಿಷೇಧಾಚ್ಚ” (೧೪೯), “ನ, ಅನಭ್ಯುಪಗಮಾತ್” (೧೪೩)- ಮುಂತಾದವುಗಳು ಈ ಗುಂಪಿಗೆ ಸೇರಿದ ವಾಕ್ಯಗಳು.

ಪದಭಾಷ್ಯವನ್ನು ಬರೆದವರೇ ಅದನ್ನು ಬರೆದ ಬಳಿಕ ವಾಕ್ಯಭಾಷ್ಯವನ್ನು ಬರೆದರೆಂಬುದಕ್ಕೆ ಇರುವ ಇನ್ನೊಂದು ಅಡಚಣೆ ಏನೆಂದರೆ ಪದಭಾಷ್ಯದಲ್ಲಿ ಅಸ್ವಾರಸ್ಯವನ್ನು ತೋರಿಸಿರುವ ಪಕ್ಷವನ್ನೇ ವಾಕ್ಯಭಾಷ್ಯದಲ್ಲಿ ಒಪ್ಪಿರುವದು. ಉದಾಹರಣೆಗೆ : “ಪ್ರತಿಯೋಧವಿದಿತಮ್” ಎಂಬ ಮಾತಿಗೆ ಒಂದೇಸಲಕ್ಕೆ ಆಗಿಬಿಡುವ ಅರಿವು ಎಂಬ ವ್ಯಾಖ್ಯಾನವನ್ನು ಕೊಡುವದು ಸರಿಯಲ್ಲವೆಂದು ಪದಭಾಷ್ಯದಲ್ಲಿ (೫೭) ಹೇಳಿದ್ದರೂ ವಾಕ್ಯಭಾಷ್ಯದಲ್ಲಿ (೧೨೯) ಅದೇ ವ್ಯಾಖ್ಯಾನವನ್ನು ಒಪ್ಪಿರುವದನ್ನು ನೋಡಬಹುದು. “ಅಬ್ರೂಮ್” ಎಂಬುದಕ್ಕೆ ಭೂತಕಾಲದ ಅರ್ಥವನ್ನು ಪದಭಾಷ್ಯದಲ್ಲಿ (೮೧) ಕೊಟ್ಟಿದ್ದರೂ ಆ ಅರ್ಥವು ಹೊಂದುವದಿಲ್ಲವೆಂದು ವಾಕ್ಯಭಾಷ್ಯದಲ್ಲಿ (೧೫೬) ಹೇಳಿರುವದನ್ನೂ ಲಕ್ಷ್ಯಕ್ಕೆ ತಂದುಕೊಳ್ಳಬಹುದಾಗಿದೆ.

ಇದಲ್ಲದೆ ವಾಕ್ಯಭಾಷ್ಯದಲ್ಲಿ ಕಾಣುವ ಪ್ರಯೋಗಗಳು ಕೆಲವು ವ್ಯಾಕರಣ ಬದ್ಧವಾಗಿಲ್ಲದಂತೆ ಕಾಣುತ್ತಿವೆ, ಕೆಲವುಕಡೆ ವಾಕ್ಯಗಳು ಸರಿಯಾಗಿ ಅನ್ವಯವಾಗುವದಿಲ್ಲ, ಮತ್ತೆ ಕೆಲವುಕಡೆ ಬರೆದವರ ತಪ್ಪಿನಿಂದ ವಾಕ್ಯಗಳ ಮಾತುಗಳು ಸ್ವಲ್ಪ ತಪ್ಪಾಗಿರುವಂತೆಯೂ ಕಾಣುತ್ತವೆ.

ವಾಕ್ಯಭಾಷ್ಯವು ಪದಭಾಷ್ಯಕಾರರದೇ ಎಂದು ನಂಬುವದಕ್ಕೂ, ಅದು ಶ್ರೀಶಂಕರಾಚಾರ್ಯರದೇ ಎಂದು ನಂಬುವದಕ್ಕೂ ಹೀಗೆ ಕೆಲವು ಅಡ್ಡಿಗಳಿರುತ್ತಿದ್ದರೂ ಈ ಎರಡು ಭಾಷ್ಯಗಳನ್ನೂ ಶಂಕರಾಚಾರ್ಯರ ಭಾಷ್ಯಗಳೆಂದೇ ಹಿಂದೆ ಕೆಲವರು

1. ಪೀಠಿಕೆಯಲ್ಲಿ ಕಂಸದಲ್ಲಿ ಕೊಟ್ಟಿರುವವುಗಳೆಲ್ಲ ಭಾಷ್ಯಭಾಗದ ಸಂಖ್ಯೆಗಳು.

ಒಪ್ಪಿದ್ದರೆಂಬುದಕ್ಕೆ ಒಂದು ಪ್ರಬಲವಾದ ಸಾಧನವಿರುತ್ತದೆ. ಆನಂದಾಶ್ರಮದಲ್ಲಿ ಪ್ರಕಟಿತವಾಗಿರುವ “ನಾರಾಯಣವಿರಚಿತಕೇನೋಪನಿಷದ್ಧೀಪಿಕಾ” ಎಂಬ ವ್ಯಾಖ್ಯಾನದಲ್ಲಿ ಗ್ರಂಥಕಾರನು ಈ ಉಪಸಂಹಾರಶ್ಲೋಕವನ್ನು ಬರೆದಿರುತ್ತಾನೆ : “ನಾರಾಯಣೇನ ರಚಿತಾ ಶಂಕರೋಕ್ತುಪಜೀವಿನಾ | ಅಸ್ತಷ್ಟಪದವಾಕ್ಯಾನಾಂ ಕೇನೇಷಿತಪ್ರದೀಪಿಕಾ (?)||” (ಶಂಕರಾಚಾರ್ಯರ ವಚನವನ್ನು ಆಶ್ರಯಿಸಿ ನಾರಾಯಣನು ‘ಕೇನೇಷಿತಮ್’ ಉಪನಿಷತ್ತಿಗೆ ಅಸ್ತಷ್ಟವಾಗಿರುವ ಪದವಾಕ್ಯಗಳರ್ಥವಾದ ಈ ದೀಪಿಕೆಯನ್ನು ಮಾಡಿರುತ್ತಾನೆ). ಈ ವ್ಯಾಖ್ಯಾನದಲ್ಲಿ ಪದಭಾಷ್ಯದ ವಾಕ್ಯಗಳನ್ನೂ ವಾಕ್ಯಭಾಷ್ಯದ ವಾಕ್ಯಗಳನ್ನೂ ಬಳಸಿರುವುದು ಕಂಡುಬರುತ್ತದೆ. ಈ ನಾರಾಯಣನೆಂಬ ಪಂಡಿತನು ಕನಿಷ್ಠಪಕ್ಷಕ್ಕೆ ಶ್ರೀಶಂಕರಾನಂದರ ಕಾಲದವನಾಗಿಯಾದರೂ ಇರಬೇಕೆಂದು ತೋರುತ್ತದೆ. ವಾಕ್ಯಭಾಷ್ಯದ ವಿಷಯದಲ್ಲಿ ನಾವು ಇಲ್ಲಿ ಕೊಟ್ಟಿರುವ ತಿಳಿವಳಿಕೆಯು ಈ ವಿಷಯದಲ್ಲಿ ಹೆಚ್ಚು ಪರಿಶೋಧನೆ ಮಾಡಬೇಕೆನ್ನುವವರಿಗೆ ಸ್ವಲ್ಪಮಟ್ಟಿಗಾದರೂ ಸಹಾಯಕವಾಗಿರುವದೆಂದು ನಂಬುತ್ತೇವೆ. ಈ ಭಾಷ್ಯದಲ್ಲಿ ಸ್ವತಂತ್ರವಾದ ಹಲವು ಪ್ರೌಢವಿಚಾರಗಳು ಕಂಡುಬರುವುದರಿಂದ ಇದರ ಅನುವಾದವು ಸಪ್ರಯೋಜನವೆಂದೇ ನಾವು ಎಣಿಸಿರುತ್ತೇವೆ.

ಭಾಷ್ಯದ ವ್ಯಾಖ್ಯಾನ

ಈ ಉಪನಿಷತ್ತಿನ ವ್ಯಾಖ್ಯಾನಕಾರನು ಸುಪ್ರಸಿದ್ಧನಾದ ಆನಂದಗಿರಿಯಾಗಿರಲಾರನೆಂದು ಕೆಲವರ ಅಭಿಪ್ರಾಯವಿರುವುದನ್ನು ಆಗಲೆ ತಿಳಿಸಿರುತ್ತೇವೆ. ಈ ವ್ಯಾಖ್ಯಾನದಲ್ಲಿ ಕಂಡುಬರುವ ಕೆಲವು ಅಭಿಪ್ರಾಯಗಳು ಭಾಷ್ಯಸಮ್ಮತವಲ್ಲವೆಂದು ಕಂಡುಬಂದ ಸ್ಥಳಗಳಲ್ಲಿ ಆ ವಿಷಯಕ್ಕೆ ಅಲ್ಲಲ್ಲಿ ಟಿಪ್ಪಣಿಯನ್ನು ಕೊಟ್ಟಿರುತ್ತೇವೆ. ಪದಭಾಷ್ಯದ ವಿಷಯಕ್ಕೆ ಈ ವ್ಯಾಖ್ಯಾನದಲ್ಲಿ ಕೊಟ್ಟಿರುವ ಇಂಥ ಅಭಿಪ್ರಾಯಗಳಲ್ಲಿ ಮುಖ್ಯವಾದವನ್ನು ಇಲ್ಲಿ ವಾಚಕರ ಲಕ್ಷ್ಯಕ್ಕೆ ತರುವುದು ಸಪ್ರಯೋಜನವೆಂದು ಭಾವಿಸಿರುತ್ತೇವೆ. (೧) ೧-೨ರಲ್ಲಿ “ಅತಿಮುಚ್ಯ” ಎಂಬುದಕ್ಕೆ ಭಾಷ್ಯದಲ್ಲಿ ಎರಡು ಅರ್ಥವನ್ನು ಕೊಟ್ಟಿರುತ್ತದೆ. ಇಲ್ಲಿ ಮೊದಲನೆಯದು ಜೀವನ್ಮುಕ್ತಿಯನ್ನೂ ಎರಡನೆಯದು ವಿದೇಹಮುಕ್ತಿಯನ್ನೂ ಸೂಚಿಸುವದೆಂದು ವ್ಯಾಖ್ಯಾನದಲ್ಲಿದೆ. ಇದೂ ಹೊಂದುತ್ತದೆ ಯಾದರೂ ಮುಂದೆ (ವಾಕ್ಯಭಾಷ್ಯ) ೨-೪ರಲ್ಲಿ ಆಚಾರ್ಯನಿಗೆ “ಅವಿದ್ಯಾಲೇಶ”ವಿರುವದೆಂದು ವ್ಯಾಖ್ಯಾನಕಾರನು ಬರೆದಿರುವುದರಿಂದ ಜೀವನ್ಮುಕ್ತಿಯು ಗೌಣಮುಕ್ತಿಯೆಂಬ ಇವರ ಅಭಿಪ್ರಾಯವು ವಾಕ್ಯಕ್ಕೆ ವಿರುದ್ಧವಾಗಿರುತ್ತದೆ. (೨) “ಪ್ರತಿಬೋಧವೆಂದರೆ ಯಾವ ನಿಮಿತ್ತವೂ ಇಲ್ಲದ ಬೋಧವು ಗಾಢನಿದ್ರೆಯಲ್ಲಿರುವಾತನಿಗಿರುವಂಥ ಅರಿವು- ಎಂದು ಕೆಲವರು ಕಲ್ಪಿಸುತ್ತಾರೆ ; ಒಂದೇ ಸಲಕ್ಕೆ ಆಗುವ ಅರಿವು ಎಂದು ಕೆಲವರು ಕಲ್ಪಿಸಿರುತ್ತಾರೆ”- ಎಂಬ ಭಾಷ್ಯವಾಕ್ಯವು

ಅಸಂಪ್ರಜ್ಞಾತಸಮಾಧಿಯನ್ನು ಸೂಚಿಸುವ ಮತ್ತು ಸದ್ಯೋಮುಕ್ತಿವಾದವನ್ನು ಸೂಚಿಸುವ ಪೂರ್ವಪಕ್ಷವನ್ನು ಖಂಡಿಸಿದೆಯೆಂದೂ ಈ ಪೂರ್ವಪಕ್ಷಗಳೆರಡೂ “ಅಪರಾಯತ್ತಬೋಧೋ ಹಿ ನಿದಿಧ್ಯಾಸನಮುಚ್ಯತೇ”, “ಸಕೃತ್ಪ್ರತ್ಯಾ ಮೃದ್ವಾತಿ”- ಎಂಬ ವಾರ್ತಿಕಗಳಲ್ಲಿರುತ್ತದೆಯೆಂದೂ ಟೀಕೆಯಲ್ಲಿ ಬರೆದಿರುತ್ತದೆ. ಆದರೆ ವಾಕ್ಯಭಾಷ್ಯದಲ್ಲಿ ಈ ಅಭಿಪ್ರಾಯವನ್ನು ವಿವರಿಸುವಾಗ ಈ ವಿಚಾರವನ್ನೇ ಕೈಬಿಟ್ಟಿರುತ್ತದೆ. ವಾರ್ತಿಕದಲ್ಲಿ ನೋಡಿದರೆ ಅಸಂಪ್ರಜ್ಞಾತ ಸಮಾಧಿಯ ಅಥವಾ ಸದ್ಯೋಮುಕ್ತಿವಾದದ ಸುಳಿವೇ ಇರುವದಿಲ್ಲ. ಆದ್ದರಿಂದ ಭಾಷ್ಯವಾಕ್ಯದಲ್ಲಿ ಸೂಚಿಸಿರುವ ಈ ಪೂರ್ವಪಕ್ಷಗಳೆರಡೂ ವಾರ್ತಿಕಕಾರರಿಗೆ ಸಮ್ಮತವೆಂದೂ ಭಾಷ್ಯಕಾರರಿಗೆ ಇವು ಸಮ್ಮತವಲ್ಲವೆಂದೂ ಹೇಳಿರುವುದು ಸಮಂಜಸವಾಗಿ ಕಾಣುವದಿಲ್ಲ.

(೩) ಮೂರನೆಯ ಖಂಡದ ಸಂಬಂಧವನ್ನು ತಿಳಿಸುವಾಗ ಅಲ್ಲಿರುವ ಯಕ್ಷನ ಕಥೆಯನ್ನು (ಅ) ಈಶ್ವರಾಸ್ತಿತ್ವಸಾಧಕವಾಗಿಯೂ (ಆ) ಬ್ರಹ್ಮವಿದ್ಯೆಯನ್ನು ಹೊಗಳುವ ಅರ್ಥವಾದವಾಗಿಯೂ (ಇ) ಬ್ರಹ್ಮವನ್ನು ತಿಳಿದುಕೊಳ್ಳುವುದು ಬಲುಕಷ್ಟ ಎಂಬುದನ್ನು ತಿಳಿಸುವ ವಾಕ್ಯವಾಗಿಯೂ (ಈ) ನಾಲ್ಕನೆಯ ಖಂಡದಲ್ಲಿ ವಿಧಿಸಿರುವ ಉಪಾಸನೆಯನ್ನು ಹೊಗಳುವ ಅರ್ಥವಾದವಾಗಿಯೂ (ಉ) ಕರ್ತೃತ್ವಭೋಕ್ತೃತ್ವಗಳು ಮಿಥ್ಯಾಭಿಮಾನಕೃತ ವೆಂದು ತಿಳಿಸುವ ಅರ್ಥವಾದವಾಗಿಯೂ ಭಾಷ್ಯದಲ್ಲಿ ವಿವರಿಸಿರುತ್ತದೆ. ಈ ಐದು ಅರ್ಥಗಳಲ್ಲಿ ನಾಲ್ಕನೆಯ ಅರ್ಥದಲ್ಲಿಯೇ ಭಾಷ್ಯಕ್ಕೆ ತಾತ್ಪರ್ಯವೆಂದೂ ಮಿಕ್ಕ ಸಂಬಂಧಗಳು ಸಂಭಾವನಾಮಾತ್ರ- ಎಂದರೆ ಅವೂ ಹೊಂದುತ್ತವೆ ಎಂದು ತಿಳಿಸುವದಕ್ಕೆ ಹೊರತು ಬೇರೆಯಲ್ಲ- ಎಂದೂ ಟೀಕಾಕಾರನು ಬರೆದಿರುತ್ತಾನೆ. ಆದರೆ ವಾಕ್ಯ ಭಾಷ್ಯದಲ್ಲಿ ಸಗುಣೋಪಾಸನೆಯ ವಿಚಾರವು ಬಂದಿರುವಾಗ “ಅಭಿಪ್ರಾಯಾನ್ತರಮ್ ಆಖ್ಯಾಯಿಕಾಯಾಃ ಸಜ್ಞಾಹ್ಲಾತಿ” (ಈ ಕಥೆಗೆ ಮತ್ತೊಂದು ಅಭಿಪ್ರಾಯವನ್ನೂ ಸಂಗ್ರಹವಾಗಿ ಹೇಳುತ್ತಾರೆ) ಎಂದಿಷ್ಟೇ ಬರೆದು ಕೈಬಿಟ್ಟಿರುತ್ತಾನೆ. ಆದ್ದರಿಂದ ಮುಖ್ಯವಾಗಿ ಉಪಾಸನೆಯನ್ನೇ ಹೇಳುವದಕ್ಕಾಗಿ ಯಕ್ಷೋಪಾಖ್ಯಾನವು ಬಂದಿರುತ್ತದೆ ಎಂಬುದು ತರ್ಕದ ಹೊಡೆತಕ್ಕೆ ನಿಲ್ಲುವ ಅಭಿಪ್ರಾಯವಲ್ಲವೆಂದು ಆತನೇ ಎಣಿಸಿದ್ದನೆಂದು ಹೇಳಬೇಕಾಗಿದೆ. ಇದು ನಿಜವಾದದ್ದು. ಏಕೆಂದರೆ ಪದಭಾಷ್ಯದಲ್ಲಿ ಕೊಟ್ಟಿರುವ ನಾಲ್ಕು ಪಕ್ಷಗಳೂ ಸಂದರ್ಭಕ್ಕೆ ಹೊಂದುತ್ತವೆ. ಇದೂ ಅಲ್ಲದೆ ಉಪನಿಷತ್ತಿಗೆ ಮುಖ್ಯ ಪ್ರತಿಪಾದ್ಯವಾದ ಬ್ರಹ್ಮಾಭಿನ್ನಪ್ರತ್ಯಗಾತ್ಮಜ್ಞಾನವನ್ನು ಮುಟ್ಟದೆ ಬೇರೊಂದು ವಿಷಯವನ್ನು ತಿಳಿಸುವದಕ್ಕೆ ಉಪನಿಷತ್ತಿನ ಎರಡು ಖಂಡಗಳು ಬಂದಿರುತ್ತವೆ ಎಂಬುದು ಎಂದಿಗೂ ಯುಕ್ತವಾಗಲಾರದು. (೪) ಉಪನಿಷತ್ತಿನ ಮೊದಲನೆಯ ಎರಡು ಖಂಡಗಳಲ್ಲಿ ಮಂದಾಧಿಕಾರಿಗಳಿಗಾಗಿ ಸಗುಣಬ್ರಹ್ಮೋಪಾಸನೆಯನ್ನು ತಿಳಿಸಿದೆಯೆಂತಲೂ ಟೀಕಾಕಾರನು ವಿಂಗಡಿಸಿರುವುದು ಇದೇ ಕಾರಣದಿಂದ ಚಿತ್ತ ಸಮರ್ಪಕವಾಗಿರುವದಿಲ್ಲ. ಮುಖ್ಯವಿಷಯವಾದ ಬ್ರಹ್ಮಜ್ಞಾನವನ್ನೇ ಅರ್ಥವಾದದಿಂದ ಪುಷ್ಟಿಗೊಳಿಸಿ ಜ್ಞಾನಕ್ಕೆ

ಬೇಕಾಗುವ ಸಾಧನವನ್ನು ತಿಳಿಸುವದಕ್ಕೇ ಮೂರನೆಯ ನಾಲ್ಕನೆಯ ಖಂಡಗಳು ಬಂದಿರುತ್ತವೆ ; ನಿರುಪಾಧಿಕಬ್ರಹ್ಮವನ್ನು ನೇರಾಗಿ ಅರಿತುಕೊಳ್ಳಲು ಅಸಮರ್ಥರಾದವರಿಗೆ ಸೋಪಾಧಿಕವಾದ ಉಪಾಸನೆಯನ್ನು ತಿಳಿಸಿದೆ - ಎಂಬುದೇ ಭಾಷ್ಯಕಾರರಿಗೆ ಒಪ್ಪಾಗಿರುವ ಅಭಿಪ್ರಾಯವೆಂಬುದು “ಉಕ್ತಾ ತ ಉಪನಿಷತ್” ಎಂಬ (೪-೨) ವಾಕ್ಯದ ಚರ್ಚೆಯಿಂದ ಸ್ಪಷ್ಟವಾಗುತ್ತದೆ.

ಮೇಲಿನ ಅಭಿಪ್ರಾಯಗಳನ್ನು ಭಾಷ್ಯಕಾರರ ಸಿದ್ಧಾಂತವೇನೆಂಬುದನ್ನು ನಿರ್ಣಯಿಸಬಲ್ಲ ವಿದ್ವಾಂಸರು ಸಮಾಲೋಚನೆಮಾಡಬೇಕೆಂದು ನಾವು ಪ್ರಾರ್ಥಿಸುತ್ತೇವೆ. “ಆನಂದಗಿರಿ” ಎಂಬ ಹೆಸರಿನಿಂದ ಅನೇಕ ಟೀಕಾಕಾರರು ಶಾಂಕರಭಾಷ್ಯಗಳಿಗೆ ವ್ಯಾಖ್ಯಾನವನ್ನು ಬರೆದಿರುವಂತೆ ಕಾಣುತ್ತದೆ ; ಅಥವಾ ವ್ಯಾಖ್ಯಾನಕಾರರು ಯಾರೆಂಬುದನ್ನು ವಿಚಾರಮಾಡುವ ಗೋಜಿಗೆ ಹೋಗದೆ ಬರೆಯುವವರು ಶ್ರದ್ಧೆಯಿಂದ ಹಸ್ತಪ್ರತಿಗಳಲ್ಲಿ ಆನಂದಗಿರಿಗಳ ಹೆಸರನ್ನು ಹಾಕಿರಲೂಬಹುದಾಗಿದೆ. ಆದ್ದರಿಂದ ಜಿಜ್ಞಾಸುಗಳಾದವರು ಕೇವಲ ವ್ಯಾಖ್ಯಾನಶರಣರಾಗಿ ಭಾಷ್ಯಕಾರರ ಮೂಲಾಭಿಪ್ರಾಯವನ್ನು ರೂಪಾಂತರಗೊಳಿಸಿಕೊಂಡು ತಿಳಿದುಕೊಳ್ಳದೆ ಇರಲೆಂಬ ಸದಿಚ್ಛೆಯಿಂದ ಈ ಪೀಠಿಕೆಯಲ್ಲಿ ವ್ಯಾಖ್ಯಾನಕಾರರ ಅಭಿಪ್ರಾಯಗಳನ್ನು ವಿಮರ್ಶೆ ಮಾಡಿದೆಯೇ ಹೊರತು ಬರಿಯ ಖಂಡನಾಭಿರುಚಿಯಿಂದಲ್ಲವೆಂದು ನಾವು ಬಿನ್ನವಿಸಿಕೊಂಡು ಈ ಪೀಠಿಕೆಯನ್ನು ಸಮಾಪ್ತಿಗೊಳಿಸುವೆವು.

ಯುವ, ಆಷಾಢಕೃಷ್ಣ ೧೩

೧೯೪೫

ಯ.ಸುಬ್ರಹ್ಮಣ್ಯಶರ್ಮ

ವಿಷಯಾನುಕ್ರಮಣಿಕೆ

(ಇಲ್ಲಿ ಕಂಸದಲ್ಲಿ ಕೊಟ್ಟಿರುವ ಸಂಖ್ಯೆಗಳು ಭಾಷ್ಯಭಾಗವನ್ನು ಸೂಚಿಸುತ್ತದೆ)

ಭಾಷ್ಯಕಾರರ ಅವತರಣಿಕೆ

ಹಿಂದಿನ ಗ್ರಂಥಕ್ಕೂ ಈ ಉಪನಿಷತ್ತಿಗೂ ಇರುವ ಸಂಬಂಧ (೧) - ಬ್ರಹ್ಮಜ್ಞಾನಕ್ಕೆ ಅಧಿಕಾರಿ (೨) - ಬ್ರಹ್ಮಜ್ಞಾನದ ಪ್ರಯೋಜನ (೪) - ಸಮುಚ್ಚಯವಾದದ ಖಂಡನೆ (೫)-ಸದ್ಗುರುವಿನ ಉಪದೇಶದಿಂದಲೇ ಜ್ಞಾನವನ್ನು ಪಡೆಯಬೇಕು (೮).

ಪುಟ ೧-೯

ಒಂದನೆಯ ಖಂಡ

ಶಿಷ್ಯನ ಪ್ರಶ್ನೆ (೧೦) - ಇಷಿತಮ್ ಎಂಬ ಮಾತಿನ ಅರ್ಥ (೧೧) - ಪ್ರೇಷಿತಮ್ ಎಂಬುದರ ಅರ್ಥ (೧೧) - ಮನಸ್ಸಿನ ವಿಷಯದ ಪ್ರಶ್ನೆಯ ಅಭಿಪ್ರಾಯ (೧೪) - ಪ್ರಾಣೇಂದ್ರಿಯಗಳನ್ನು ಕುರಿತ ಪ್ರಶ್ನೆ (೧೫) - ಗುರುವಿನ ಉತ್ತರ (೧೫) - ಆತ್ಮನು ಶ್ರೋತ್ರವೇ ಮುಂತಾದವುಗಳನ್ನೂ ಅರಿಯುವ ಚೈತನ್ಯವು (೧೬) - ಏಷಣಾತ್ಯಾಗದಿಂದ ಸಾವನ್ನು ಗೆಲ್ಲಬಹುದು (೨೪) - ಬ್ರಹ್ಮವು ಇಂದ್ರಿಯಗಳಿಗೂ ಮನಸ್ಸಿಗೂ ಅಗೋಚರ (೨೬)-ತನ್ನ ಸ್ವರೂಪವೇ ಆಗಿರುವ ಬ್ರಹ್ಮವನ್ನು ಉಪದೇಶದಿಂದಲೇ ಅರಿತುಕೊಳ್ಳಬೇಕು (೨೮)-ಉಪಾಸ್ಯರೂಪವು ಬ್ರಹ್ಮದ ಪರಮಾರ್ಥರೂಪವಲ್ಲ (೩೩).

ಪುಟ ೧೦-೪೩

ಎರಡನೆಯ ಖಂಡ

ಬ್ರಹ್ಮವು ಜ್ಞಾನಕ್ಕೂ ವಿಷಯವಲ್ಲ (೪೪) - ಬ್ರಹ್ಮವನ್ನು ಹೇಗೆ ಅರಿಯಬೇಕು ? (೫೨) - ವ್ಯಾಖ್ಯಾನಾಂತರದಲ್ಲಿ ದೋಷ (೬೦) - ಬ್ರಹ್ಮವನ್ನು ಸರಿಯಾಗಿ ತಿಳಿದುಕೊಂಡರೆ ಫಲ (೬೫) - ಬ್ರಹ್ಮವನ್ನು ಇಲ್ಲಿಯೇ ಅರಿತುಕೊಳ್ಳಬೇಕು (೬೭).

ಪುಟ ೪೪-೬೯

ಮೂರನೆಯ ಖಂಡ

ಈ ಖಂಡದ ಸಂಬಂಧ (೭೦) - ದೇವತೆಗಳಿಗೆ ಮಿಥ್ಯಾಭಿಮಾನವು ಬಂದದ್ದು (೭೧) - ಬ್ರಹ್ಮವು ದೇವತೆಗಳಿಗೆ ಕಾಣಿಸಿಕೊಂಡದ್ದು (೭೪) - ಅಗ್ನಿಯೇ ಮೊದಲಾದವರ ಗರ್ವಭಂಗ (೭೫) - ಇಂದ್ರನಿಗೆ ಉಮೆಯ ಉಪದೇಶ (೮೧).

ಪುಟ ೭೦-೮೨

ನಾಲ್ಕನೆಯ ಖಂಡ

ಇಂದ್ರ, ವಾಯು, ಅಗ್ನಿ- ಇವರುಗಳ ಹೆಚ್ಚುಗಾರಿಕೆ (೮೪) - ಬ್ರಹ್ಮದ ಸೋಪಾಧಿಕ

ಉಪದೇಶ (೮೬) - ಬ್ರಹ್ಮವನ್ನು ತದ್ವನವೆಂದು ಉಪಾಸನೆಮಾಡಬೇಕು (೮೯) - ಉಪನಿಷತ್ತಿನ
ಉಪಸಂಹಾರ (೯೦) - ತಪಸ್ಸೇ ಮುಂತಾದ ಸಾಧನಗಳಿಗೂ ಆತ್ಮಜ್ಞಾನಕ್ಕೂ ಸಂಬಂಧ (೯೨)
- ಜ್ಞಾನಸಾಧನಗಳು (೯೬) - ಬ್ರಹ್ಮವಿದ್ಯೆಯ ಫಲದ ಉಪಸಂಹಾರ (೯೯).

ಪುಟ ೮೩-೧೦೧

ವಾಕ್ಯಭಾಷ್ಯೋಪೇತ ಕೇನೋಪನಿಷತ್ತು

ಪುಟ. ೧೦೨-೧೨೦

ಉಪನಿಷತ್ತಿನ ಸಾರ

" ೧೨೧-೧೨೨

ಮಂತ್ರಗಳ ಅನುಕ್ರಮಣಿಕೆ

" ೧೨೩-೧೨೪

ಶಬ್ದಾನುಕ್ರಮಣಿಕೆ

" ೧೨೫-೧೨೯

ಉಪನಿಷದ್ಮಂತ್ರ

" ೧೮೦-೧೮೩



ಸಂಕ್ಷೇಪಾಕ್ಷರಗಳ ವಿವರಣೆ

ವಿಶೇಷ ಸೂಚನೆ : ಉಪನಿಷತ್ತುಗಳ ಹೆಸರನ್ನು ಆಯಾ ಹೆಸರಿನ ಮೊದಲನೆಯ ಅಕ್ಷರದಿಂದ ಸೂಚಿಸಿದೆ. ಭಾ. ಎಂಬಕ್ಷರವು ಆಯಾ ಗ್ರಂಥದ ಭಾಷ್ಯವನ್ನು ಸೂಚಿಸುವದು. ಭಾಷ್ಯದಲ್ಲಿ (೧-೪) ಹೀಗೆ ತೋರಿಸಿರುವ ಸಂಖ್ಯೆಗಳು ಈ ಉಪನಿಷತ್ತಿನ ಖಂಡ, ಮಂತ್ರ - ಇವುಗಳನ್ನು ಸೂಚಿಸುವವು.

ಸಂಕೇತ

ವಿವರಣೆ

- (ಗೀ||) ಗೀತಾಪ್ರೆಸ್ಸಿನಲ್ಲಿ ಅಚ್ಚಾಗಿರುವ ಪುಸ್ತಕದ ಪಾಠ.
- (ಆ ||) ಪೂನಾದ ಆನಂದಾಶ್ರಮದಲ್ಲಿ ಪ್ರಕಾಶವಾಗಿರುವ ಪುಸ್ತಕದಲ್ಲಿರುವ ಪಾಠ.
- ಜೈ.ಸೂ. ಜೈಮಿನಿಯ ಪೂರ್ವಮೀಮಾಂಸಾಸೂತ್ರಗಳು.
- ಟೀ. ಕೇನೋಪನಿಷತ್ತಿನ ಪದವಾಕ್ಯಭಾಷ್ಯಗಳ ಟೀಕೆ. "ಆನಂದಗಿರಿ"ಗಳೆಂಬ ಹೆಸರಿನವರದೆಂದು ಆನಂದಾಶ್ರಮದ ಪುಸ್ತಕದಲ್ಲಿ ಇರುತ್ತದೆ.
- ತೈ. ನಾ. ತೈತ್ತಿರೀಯಾರಣ್ಯಕದ ಭಾಗವಾದ ನಾರಾಯಣಪನ್ನ. "ಅಂಭಸಿ."
- ತೈ. ಬ್ರಾ. ತೈತ್ತಿರೀಯಬ್ರಾಹ್ಮಣ.
- ಪಾ. ಪಾಣಿನಿಯ ವ್ಯಾಕರಣಸೂತ್ರ.
- ಮನು. ಮನುಸ್ಮೃತಿ.
- (ಮೈ||) ಮೈಸೂರಿನಲ್ಲಿ ವಿದ್ಯಾತರಂಗಿಣೀಮುದ್ರಾಕ್ಷರಶಾಲೆಯಲ್ಲಿ ತೆಲುಗಕ್ಷರದಲ್ಲಿ ಅಚ್ಚಾಗಿ ಪ್ರಕಟವಾಗಿರುವ ಉಪನಿಷತ್ ಪುಸ್ತಕದ ಪಾಠ.
- ಮೋ. ಧ. ಮೋಕ್ಷ ಧರ್ಮ (ಮಹಾಭಾರತ).
- ವನ. ವನಪರ್ವ, ಮಹಾಭಾರತದ ಭಾಗ.
- (ವಾ||) ವಾಣೀವಿಲಾಸಮುದ್ರಣಾಲಯದ ಪುಸ್ತಕದಲ್ಲಿರುವ ಪಾಠ.
- ಸೂ. ಭಾ. ಬ್ರಹ್ಮಸೂತ್ರಶಾಂಕರಭಾಷ್ಯ.
- (ಹಿ||) ಶ್ರೀಯುತ ಎಂ. ಹಿರಿಯಣ್ಣ, ಎಂ.ಎ., ರವರು ತಮ್ಮ ಇಂಗ್ಲಿಷು ಭಾಷಾಂತರದಲ್ಲಿ ಉದಾಹರಿಸಿರುವ ಪಾಠ.

ಶಾಂತಿಮಂತ್ರಃ

ಓಂ ಆಪ್ಯಾಯನ್ತು ಮಮಾಜ್ಞಾನಿ ವಾಕ್ಪ್ರಾಣಶ್ಚಕ್ಷುಶ್ಚೋತ್ರಮಥೋ
 ಬಲಮಿನ್ದ್ರಿಯಾಣಿ ಚ ಸರ್ವಾಣಿ |
 ಸರ್ವಂ ಬ್ರಹ್ಮಾಪನಿಷದಂ ಮಾಹಂ ಬ್ರಹ್ಮ ನಿರಾಕುರ್ಯಾಂ ಮಾ ಮಾ
 ಬ್ರಹ್ಮ ನಿರಾಕರೋತ್ ಅನಿರಾಕರಣಮಸ್ತು ಅನಿರಾಕರಣಂ ಮೇಽಸ್ತು
 ತದಾತ್ಮನಿ ನಿರತೇ ಯ ಉಪನಿಷತ್ಸು ಧರ್ಮಾಃ ತೇ ಮಯಿ ಸನ್ತು
 ತೇ ಮಯಿ ಸನ್ತು ||

|| ಓಂ ಶಾಂತಿಃ ಶಾಂತಿಃ ಶಾಂತಿಃ ||

ನನ್ನ ಮಾತು, ಪ್ರಾಣ, ಕಣ್ಣು, ಕಿವಿ ಬಲ ಮತ್ತು ಎಲ್ಲಾ ಇಂದ್ರಿಯಗಳು
 (ಪರಮಾತ್ಮನ ಅನುಗ್ರಹದಿಂದ ತೃಪ್ತಿ (ವೃದ್ಧಿ-ಬಲ)ವನ್ನು ಹೊಂದಲಿ. ಇದೆಲ್ಲವೂ
 ಉಪನಿಷತ್ತಿನಲ್ಲಿ ಹೇಳಿದ ಬ್ರಹ್ಮವೇ, ನಾನು ಬ್ರಹ್ಮವನ್ನು ತಿರಸ್ಕಾರ
 ಮಾಡದಂತಾಗಲಿ ; ಬ್ರಹ್ಮವೂ ಸಹ ನನ್ನನ್ನು ತಿರಸ್ಕಾರ ಮಾಡದಿರಲಿ. ನನಗೆ
 ಬ್ರಹ್ಮವು ತಿರಸ್ಕಾರ (ಪರೋಕ್ಷ)ವಾಗದಿರಲಿ, ನಾನೂ ಸಹ ಬ್ರಹ್ಮಕ್ಕೆ ಪರೋಕ್ಷ
 (ತಿರಸ್ಕೃತ)ನಾಗದಂತಾಗಲಿ, ಆ ಬ್ರಹ್ಮಸ್ವರೂಪದಲ್ಲಿ ನೆಲೆನಿಂತವನಾದ ನನ್ನಲ್ಲಿ -
 ಬ್ರಹ್ಮದಲ್ಲಿ ಯಾವ ಅಸಾಧಾರಣವಾದ ಗುಣಗಳಿವೆ ಎಂದು ಉಪನಿಷತ್ತಿನಲ್ಲಿ
 ಹೇಳಿದೆಯೋ ಅವುಗಳೆಲ್ಲಾ ಇರುವಂತಾಗಲಿ. ಆಧ್ಯಾತ್ಮಿಕ, ಆದಿಭೌತಿಕ, ಆಧಿದೈವಿಕ
 ತಾಪತ್ರಯಗಳೂ ನಿವಾರಣೆಯಾಗಲಿ.

ಶಾಂಕರ (ಪದ) ಭಾಷ್ಯಸಮೇತ

ಕೇನೋಪನಿಷತ್ತು

ಭಾಷ್ಯಕಾರರ ಅವತರಣಿಕೆ

ಹಿಂದಿನ ಗ್ರಂಥಕ್ಕೂ ಈ ಉಪನಿಷತ್ತಿಗೂ ಇರುವ ಸಂಬಂಧ

(ಭಾಷ್ಯ)

೧. 'ಕೇನೇಷಿತಮ್' ಇತ್ಯಾದ್ಯಾ ಉಪನಿಷತ್ ಪರಬ್ರಹ್ಮವಿಷಯಾ ವಕ್ತವ್ಯೇತಿ ನವಮಸ್ಯಾಧ್ಯಾಯಸ್ಯ ಆರಮ್ಭಃ | ಪ್ರಾಗೇತಸ್ಮಾತ್ ಕರ್ಮಾಣಿ ಅಶೇಷತಃ ಪರಿಸಮಾಪಿತಾನಿ | ಸಮಸ್ತಕರ್ಮಾಶ್ರಯಭೂತಸ್ಯ ಚ ಪ್ರಾಣಸ್ಯ ಉಪಾಸನಾನ್ಯುಕ್ತಾನಿ ಕರ್ಮಾಜ್ಞಸಾಮವಿಷಯಾಣಿ ಚ | ಅನನ್ತರಂ ಚ ಗಾಯತ್ರಸಾಮವಿಷಯಂ ದರ್ಶನಂ ವಂಶಾನ್ತಮ್ ಉಕ್ತಮ್ ||

(ಭಾಷ್ಯಾರ್ಥ)

'ಕೇನೇಷಿತಮ್' ಎಂಬ (ಮಾತುಗಳಿಂದ) ಪ್ರಾರಂಭವಾಗಿರುವ ಉಪನಿಷತ್ತು ಪರಬ್ರಹ್ಮವಿಷಯವಾದದ್ದು ; (ಅದನ್ನು) ಹೇಳಬೇಕೆಂದು ಈ ಒಂಬತ್ತನೆಯ ಅಧ್ಯಾಯವನ್ನು¹ ಪ್ರಾರಂಭಿಸಿರುತ್ತದೆ. ಇದಕ್ಕಿಂತ ಮುಂಚೆ ಕರ್ಮಗಳೆಲ್ಲವನ್ನೂ (ತಿಳಿಸಿ) ಮುಗಿಸಿದ್ದಾಗಿದೆ ; ಸಮಸ್ತಕರ್ಮಗಳಿಗೂ ಆಶ್ರಯನಾದ ಪ್ರಾಣನ² ಉಪಾಸನೆಗಳನ್ನೂ ಕರ್ಮಕ್ಕೆ ಅಂಗವಾದ ಸಾಮದ

1. ತಲವಕಾರಬ್ರಾಹ್ಮಣದ ಒಂಬತ್ತನೆಯ ಅಧ್ಯಾಯವನ್ನು, ಈ ಬ್ರಾಹ್ಮಣವು ನಮಗೆ ಸಿಕ್ಕಿಲ್ಲ.
2. ಸೂತ್ರಾತ್ಮನೆಂದೂ ಹಿರಣ್ಯಗರ್ಭನೆಂದೂ ಕರೆಯಲ್ಪಡುವ ಕ್ರಿಯಾಶಕ್ತಿಜ್ಞಾನಶಕ್ತಿಗಳ ಸಮಷ್ಟಿಯ ಉಪಾಧಿಯುಳ್ಳ ಬ್ರಹ್ಮ ; ಇದನ್ನೇ ಅಪರಬ್ರಹ್ಮವೆಂದು ಕರೆಯುತ್ತಾರೆ. "ಪ್ರಾಣನನ್ನು ಶುದ್ಧತ್ವವೇ ಮುಂತಾದ ಗುಣಗಳಿಂದ ಕೂಡಿದವನೆಂದು ಉಪಾಸನೆಮಾಡಬೇಕೆಂದು ಹಿಂದೆ ಹೇಳಿದೆ." (ಟೀ.) ಕ್ರಿಯಾಶಕ್ತಿಪ್ರಧಾನವಾಗಿ ಪ್ರಾಣನು ಕರ್ಮಗಳಿಗೆ ಆಶ್ರಯನು.

ವಿಷಯವಾದ (ಉಪಾಸನೆಗಳನ್ನೂ) ಹೇಳಿದ್ದಾಗಿದೆ.¹ ಆ ಬಳಿಕ ಗಾಯತ್ರಸಾಮದ ವಿಷಯವಾದ ಉಪಾಸನೆಯನ್ನು ಹೇಳಿ (ಶಿಷ್ಯಾಚಾರ್ಯರ) ವಂಶವನ್ನೂ² (ತಿಳಿಸಿದ್ದಾಗಿದೆ).

(ಭಾಷ್ಯ)

೨. ಸರ್ವಮೇತದ್ಯಥೋಕ್ತಂ ಕರ್ಮ ಚ ಜ್ಞಾನಂ ಚ ಸಮ್ಯಗನುಷ್ಠಿತಂ ನಿಷ್ಕಾಮಸ್ಯ ಮುಮುಕ್ಷೋಃ ಸತ್ತ್ವಶುದ್ಧ್ಯರ್ಥಂ ಭವತಿ | ಸಕಾಮಸ್ಯ ತು ಜ್ಞಾನರಹಿತಸ್ಯ ಕೇವಲಾನಿ ಶ್ರೌತಾನಿ ಸ್ಮಾರ್ತಾನಿ ಚ ಕರ್ಮಾಣಿ ದಕ್ಷಿಣಮಾರ್ಗಪ್ರತಿಪತ್ತಯೇ ಪುನರಾವೃತ್ತಯೇ ಚ ಭವಂತಿ | ಸ್ವಾಭಾವಿಕಾತ್ಮಶಾಸ್ತ್ರೀಯಯಾ ಪ್ರವೃತ್ತ್ಯಾ ಪಶ್ಚಾದಿಸ್ಥಾವರಾನ್ತಾ ಅಧೋಗತಿಃ ಸ್ಯಾತ್ | “ಅಧೈತಯೋಃ ಪಥೋರ್ನ ಕತರೇಣ ಚನ ತಾನೀಮಾನಿ ಕ್ಷುದ್ರಾಣ್ಯಸಕೃದಾವರ್ತೀನಿ ಭೂತಾನಿ ಭವಂತಿ ಜಾಯಸ್ವ ಮ್ರಿಯಸ್ವೇತ್ಯೇತತ್ಪ್ರತೀಯಂ ಸ್ಥಾನಮ್” (ಛಾಂ. ೫-೧೦-೮) ಇತಿ ಶ್ರುತೇಃ | “ಪ್ರಜಾ ಹ ತಿಸ್ರೋ ಅತ್ಯಾಯಮೀಯುಃ” (ಐ. ಆ. ೨-೧-೧, ಋ. ಮಂ. ೮-೧೦೧-೧೪) ಇತಿ ಮನ್ವವರ್ಣಾತ್ ||

(ಭಾಷ್ಯಾರ್ಥ)

ಇದುವರೆಗೆ ಹೇಳಿದ ಕರ್ಮ, ಜ್ಞಾನ -³ ಇದೆಲ್ಲವೂ (ಇದನ್ನು) ಚೆನ್ನಾಗಿ ಅನುಷ್ಠಾನಮಾಡುವುದಾದರೆ ನಿಷ್ಕಾಮನಾದ ಮುಮುಕ್ಷುವಿಗೆ ಸತ್ತ್ವಶುದ್ಧಿ ಎಂಬ ಪ್ರಯೋಜನವನ್ನುಂಟುಮಾಡುವುದಾಗುವದು; ಜ್ಞಾನವಿಲ್ಲದ ಕಾಮಸಹಿತನಾಗಿರುವ ವನಿಗಾದರೋ ಬರಿಯ ಶ್ರೌತ(ಕರ್ಮಗಳೂ) ಸ್ಮಾರ್ತಕರ್ಮಗಳೂ ದಕ್ಷಿಣಮಾರ್ಗ ವನ್ನು⁴ ಪಡೆಯುವದಕ್ಕೂ (ಸಂಸಾರಕ್ಕೆ) ಹಿಂದಿರುಗಿಬರುವದಕ್ಕೂ ಕಾರಣವಾಗುವವು. ಶಾಸ್ತ್ರವಿರುದ್ಧವಾದ ಸ್ವಾಭಾವಿಕಪ್ರವೃತ್ತಿ⁵ಯಿಂದಲೋ (ಎಂದರೆ) ಪಶುಜನ್ಮ ದಿಂದ ಸ್ಥಾವರಪ್ರಾಣಿಗಳ

1. “ಕರ್ಮಕ್ಕೆ ಅಂಗವಾಗಿ ಉಪಯೋಗಿಸುವ ಸಾಮದಲ್ಲಿ ಐದು ಭಕ್ತಿಗಳಿರುವವು, ಏಳು ಭಕ್ತಿಗಳೂ ಇರುವವು. ಅದನ್ನು ಪೃಥಿವ್ಯಾದಿದೃಷ್ಟಿಯಿಂದ ಉಪಾಸನೆಮಾಡಬೇಕೆಂದು ಹಿಂದೆ ಹೇಳಿರುತ್ತದೆ” (ಟೀ.) ಛಾಂದೋಗ್ಯೋಪನಿಷತ್ತಿನ ೨-೧ ರಿಂದ ೮ನೆಯ ಖಂಡದವರೆಗೆ ನೋಡಿರಿ.
2. ಗುರುಶಿಷ್ಯಪರಂಪರೆಯನ್ನು ನೆನಪಿನಲ್ಲಿಟ್ಟುಕೊಳ್ಳುವುದೂ ಉಪಾಸನೆಯು ಫಲಕಾರಿಯಾಗುವದಕ್ಕೆ ಅವಶ್ಯವೆಂಬ ಅಭಿಪ್ರಾಯದಿಂದ ಅದನ್ನು ಶ್ರುತಿಯು ಹೇಳಿರುತ್ತದೆ. “ವಂಶಾನ್ತಂ ಕಾರ್ಯಮ್” ಎಂಬಲ್ಲಿ ‘ಕಾರ್ಯಮ್’ ಎಂಬ ಮಾತು ಟೀಕೆಯನ್ನು ನೋಡಿ. ಯಾರೋ ಬರೆದವರು ತಪ್ಪಾಗಿ ಸೇರಿಸಿರಬೇಕೆಂದು ತೋರುವದು. (ಹಿ || ನೋಡಿರಿ).
3. ಇಲ್ಲಿ ಜ್ಞಾನವೆಂದರೆ ಉಪಾಸನೆ, ಮುಂದೆ ಹೇಳುವ ಆತ್ಮಜ್ಞಾನವಲ್ಲ.
4. ಛಾಂ. ೫-೧೦-೩, ಬೃ. ೬-೨, ಪ್ರ. ೧-೯, ೧೦ ಇವನ್ನು ನೋಡಿರಿ.
5. ಅವಿಚಾರಸ್ವಭಾವದಿಂದ ಎಂದರೆ ಅಜ್ಞಾನದಿಂದ ವ್ಯವಹರಿಸುವದು.

ಜನ್ಮದವರೆಗಿನ ಅಧೋಗತಿಯುಂಟಾಗುವದು. “ಇನ್ನು (ಉಳಿದ ಜೀವರು) ಈ ಎರಡು ಮಾರ್ಗಗಳಿಂದಲೂ ಹೋಗುವದಿಲ್ಲ; ಆ ಈ (ಪ್ರಾಣಿಗಳು) ಅನೇಕವೇಳೆ (ಸಂಸಾರಕ್ಕೆ) ಮರಳಿಬರುವ ಕ್ಷುದ್ರ ಜಂತುಗಳಾಗುವವು,¹ ಮತ್ತೆಮತ್ತೆ ಹುಟ್ಟುವದು, ಸಾಯುವದು - ಎಂಬಿದು ಮೂರನೆಯ ಸ್ಥಾನವು” (ಛಾಂ ೫-೧೦-೮) ಎಂಬ ಶ್ರುತಿ ಇದಕ್ಕೆ ಪ್ರಮಾಣವು. “ಮೂರು ಬಗೆಯ ಜೀವಿಗಳು (ಜ್ಞಾನಕರ್ಮ ಮಾರ್ಗಗಳೆರಡನ್ನೂ ಬಿಟ್ಟು) ಅತಿಕ್ರಮಿಸುವ ದಾರಿಯನ್ನು ಹೊಂದಿದವು” (ಐ. ಆ. ೨-೧-೧, ಋ. ಮಂ. ೮-೧೦೧-೧೪) ಎಂಬ ಮಂತ್ರವರ್ಣವೂ² ಇರುತ್ತದೆ.

ಬ್ರಹ್ಮಜ್ಞಾನಕ್ಕೆ ಅಧಿಕಾರಿ

(ಭಾಷ್ಯ)

೩. ವಿಶುದ್ಧಸತ್ತ್ವಸ್ಯ ತು ನಿಷ್ಕಾಮಸ್ಯೈವ ಬಾಹ್ಯಾದನಿತ್ಯಾತ್ ಸಾಧ್ಯ ಸಾಧನಸಂಬನ್ಧಾತ್ ಇಹಕೃತಾತ್ ಪೂರ್ವಕೃತಾದ್ವಾ ಸಂಸ್ಕಾರವಿಶೇಷೋದ್ಭವಾತ್ ವಿರಕ್ತಸ್ಯ ಪ್ರತ್ಯಗಾತ್ಮವಿಷಯಾ ಜಿಜ್ಞಾಸಾ ಪ್ರವರ್ತತೇ | ತದೇತದ್ವಸ್ತು ಪ್ರಶ್ನಪ್ರತಿವಚನಲಕ್ಷಣಯಾ ಶ್ರುತ್ಯಾ ಪ್ರದರ್ಶ್ಯತೇ “ಕೇನೇಷಿತಮ್” ಇತ್ಯಾದ್ಯಯಾ | ಕಾರಕೇ ಚೋಕ್ತಮ್ — “ಪರಾಂಶ್ಚ ಖಾನಿ ವ್ಯತ್ಯಣತ್ ಸ್ವಯಮ್ಭೂಸ್ತಸ್ಮಾತ್ ಪರಾಜ್ ಪಶ್ಯತಿ ನಾನ್ತರಾತ್ಮನ್ | ಕಶ್ಚಿದ್ಧೀರಃ ಪ್ರತ್ಯಗಾತ್ಮಾನಮೈಕ್ಷದಾವೃತ್ತಚಕ್ಷುರಮೃತತ್ವಮಿಚ್ಛನ್” (ಕ. ೨-೧-೧) ಇತ್ಯಾದಿ | “ಪರೀಕ್ಷ್ಯ ಲೋಕಾನ್ ಕರ್ಮಚಿತಾನ್ ಬ್ರಾಹ್ಮಣೋ ನಿರ್ವೇದಮಾಯಾನ್ನಾಸ್ತಕೃತಃ ಕೃತೇನ | ತದ್ವಿಜ್ಞಾನಾರ್ಥಂ ಸ ಗುರುಮೇವಾಭಿಗಚ್ಛೇತ್ ಸಮಿತ್ತಾಣಃ ಶ್ರೋತ್ರಿಯಂ ಬ್ರಹ್ಮನಿಷ್ಠಮ್ ||” (ಮುಂ.೧-೨-೧೨) ಇತ್ಯಾದ್ಯಾರ್ಥವರ್ಣೇ ಚ | ಏವಂ ಹಿ ವಿರಕ್ತಸ್ಯ ಪ್ರತ್ಯಗಾತ್ಮ ವಿಷಯಂ ವಿಜ್ಞಾನಂ ಶ್ರೋತುಂ ಮನ್ತುಂ ವಿಜ್ಞಾತುಂ ಚ ಸಾಮರ್ಥ್ಯಮುಪಪದ್ಯತೇ ನಾನ್ಯಥಾ ||

(ಭಾಷ್ಯಾರ್ಥ)

ಆದರೆ (ಯಾವನು) ಸತ್ತ್ವಶುದ್ಧಿಯನ್ನು³ (ಪಡೆದುಕೊಂಡಿ)ರುವನೋ, (ಅದರಿಂದ) ನಿಷ್ಕಾಮನಾಗಿರುವನೋ, ಈ (ಜನ್ಮ)ದಲ್ಲಿ ಮಾಡಿರುವ ಅಥವಾ ಪೂರ್ವಜನ್ಮದಲ್ಲಿ ಮಾಡಿದ (ಕರ್ಮೋಪಾಸನೆಗಳಿಂದ)⁴ ಒಂದಾನೊಂದು

1. ಕಾಡುನೋಣ, ಸೊಳ್ಳೆ, ಹುಳು - ಮುಂತಾದ ಜಂತುಗಳು.

2. ಇದು ಐತರೇಯಾರಣ್ಯಕದಲ್ಲಿ ಋಗ್ವೇದದಿಂದ ಉದ್ಭೂತವಾಗಿರುವ ಮಂತ್ರವು. ಮಂತ್ರ-ವರ್ಣ ಎಂಬ ಮಾತು ಇದನ್ನು ಸೂಚಿಸುವಂತೆ ತೋರುತ್ತದೆ.

3. ಹಿಂದೆ ಹೇಳಿರುವಂತೆ ಕರ್ಮೋಪಾಸನೆಗಳಿಂದುಂಟಾಗುವ ಅಂತಃಕರಣಶುದ್ಧಿ.

4. ಹಿಂದಿನ ಜನ್ಮದ ಸಾಧನಗಳಿಂದಲೂ ಈಗ ಜ್ಞಾನವುಂಟಾಗಬಹುದು. ಸೂ. ಭಾ. ೩-೪-೫೧, ೪-೨೧-೧೮.

ಸಂಸ್ಕಾರವು ಉಂಟಾಗಿ ಹೊರಗಿನ ಅನಿತ್ಯವಾದ ಸಾಧ್ಯಸಾಧನಗಳ¹ ಸಂಬಂಧವಿಷಯಕ್ಕೆ ವಿರಕ್ತನಾಗಿರುವನೋ (ಅವನಿ)ಗೇ ಪ್ರತ್ಯಗಾತ್ಮವಿಷಯದ ಜ್ಞಾನವನ್ನು (ಹೊಂದಬೇಕೆಂಬ) ಇಚ್ಛೆಯು ಉಂಟಾಗುತ್ತದೆ. ಅಂಥ ಈ (ಪ್ರತ್ಯಗಾತ್ಮರೂಪ)ವಸ್ತುವನ್ನು ಪ್ರಶೋತ್ತರ ರೂಪವಾಗಿರುವ “ಕೇನೇಷಿತಮಾ” (ಯಾವನ ಇಚ್ಛೆಯಿಂದ) ಎಂದು ಮೊದಲಾಗಿರುವ (ಈ) ಶ್ರುತಿಯಲ್ಲಿ ತೋರಿಸಿಕೊಟ್ಟಿರುತ್ತದೆ. ಕಾಠಕದಲ್ಲಿಯೂ (ಹೀಗೆಂದು ಮುಂತಾಗಿ) ಹೇಳಿರುತ್ತದೆ: “ಪರಮೇಶ್ವರನು ಇಂದ್ರಿಯಗಳನ್ನು ಹೊರಮುಖವಾಗಿ ಕೊರೆದಿರುವನು ; ಆದ್ದರಿಂದ (ಜೀವನು) ಹೊರಗಡೆಗೇ ನೋಡುವನು, ಒಳಗಿನ ಆತ್ಮನನ್ನು (ನೋಡುತ್ತಲಿಲ್ಲ). ಯಾವನೋ ಒಬ್ಬ ಧೀರನು ಅಮರಣನಾಗಬೇಕೆಂಬ ಇಚ್ಛೆಯಿಂದ ಚಕ್ಷು(ರಾದಿಗಳನ್ನು) ಹಿಂತಿರುಗಿಸಿಕೊಂಡು ಪ್ರತ್ಯಗಾತ್ಮನನ್ನು ಕಾಣುತ್ತಾನೆ” (ಕ.೨-೧-೧), “ಬ್ರಾಹ್ಮಣನಾದವನು ಕರ್ಮದಿಂದುಂಟಾಗುವ ಲೋಕಗಳನ್ನು ಪರೀಕ್ಷೆಮಾಡಿ, ಕೃತಕವಲ್ಲದ್ದು ಮಾಡತಕ್ಕ (ಸಾಧನದಿಂದ) ಉಂಟಾಗಲಾರದು ಎಂದು (ನಿಶ್ಚಯಿಸಿ), ವೈರಾಗ್ಯವನ್ನು ತಳೆಯತಕ್ಕದ್ದು. ಅದನ್ನು ಅರಿತುಕೊಳ್ಳುವದಕ್ಕಾಗಿ ಸಮಿತ್ಪಾಣಿಯಾಗಿ ಶ್ರೋತ್ರಿಯನೂ ಬ್ರಹ್ಮನಿಷ್ಠನೂ ಆದ ಗುರುವಿನ ಬಳಿಗೇ ಹೋಗಬೇಕು” (ಮುಂ.೧-೨-೧೨) ಎಂದು ಮುಂತಾಗಿ ಅಥರ್ವಣ(ದ ಮುಂಡಕೋಪನಿಷತ್ತಿನಲ್ಲಿಯೂ ಹೇಳಿರುತ್ತದೆ). ಹೀಗೆ ವಿರಕ್ತನಾದವನಿಗೇ² ಪ್ರತ್ಯಗಾತ್ಮನ ವಿಷಯದ ಜ್ಞಾನವನ್ನು ಕುರಿತು³ ಶ್ರವಣ ಮಾಡುವದಕ್ಕೂ ಮನನಮಾಡುವದಕ್ಕೂ ಅರಿತುಕೊಳ್ಳುವದಕ್ಕೂ ಸಾಮರ್ಥ್ಯವು ಉಂಟಾಗುವದೇ ಹೊರತು ಬೇರೆಯ ಮಾರ್ಗದಿಂದ ಉಂಟಾಗಲಾರದು.

ಬ್ರಹ್ಮಜ್ಞಾನದ ಪ್ರಯೋಜನ

(ಭಾಷ್ಯ)

೪. ಏತಸ್ಮಾಚ್ಚ ಪ್ರತ್ಯಗಾತ್ಮಬ್ರಹ್ಮವಿಜ್ಞಾನಾತ್ ಸಂಸಾರಬೀಜಮಜ್ಞಾನಂ ಕಾಮಕರ್ಮಪ್ರವೃತ್ತಿಕಾರಣಮಶೇಷತೋ ನಿವರ್ತತೇ | “ತತ್ರ ಕೋ ಮೋಹಃ ಕಃ ಶೋಕ

1. ಪುತ್ರ, ಕರ್ಮ, ಉಪಾಸನೆ- ಇವು ಸಾಧನಗಳು ; ಮನುಷ್ಯಲೋಕ, ಪಿತೃಲೋಕ, ದೇವಲೋಕ- ಇವು ಸಾಧ್ಯಗಳು. ಬೃ.೧-೫-೧೬. ಈ ಸಾಧನಗಳಿಂದ ಈ ಸಾಧ್ಯಗಳನ್ನು ಪಡೆಯುವದರಲ್ಲಿ ಆಸಕ್ತಿಹೋಗಿ ಎಂದರ್ಥ.
2. ಇಲ್ಲಿಯವರೆಗೆ ಸಾಧನಚತುಷ್ಟಯಸಂಪತ್ತಿಯುಳ್ಳವನಿಗೇ ಜ್ಞಾನಕ್ಕೆ ಅಧಿಕಾರವೆಂದು ಹೇಳಿದ್ದರೂ ಮುಖ್ಯವಾಗಿ ಸಾಧ್ಯಸಾಧನಗಳನ್ನು ತೊರೆದ ವಿರಕ್ತನಿಗೇ ಅಧಿಕಾರವೆಂಬುದನ್ನು ಸ್ಪಷ್ಟಪಡಿಸಿರುತ್ತದೆ.
3. “ಹೀಗೆ ವಿರಕ್ತನಾದವನಿಗೆ ಪ್ರತ್ಯಗಾತ್ಮವಿಷಯವಾದ ವಿಜ್ಞಾನವೂ ಶ್ರವಣಮಾಡುವದಕ್ಕೂ ಮನನಮಾಡುವದಕ್ಕೂ ಅರಿತುಕೊಳ್ಳುವದಕ್ಕೂ ಸಾಮರ್ಥ್ಯವೂ ಉಂಟಾಗುವವು” ಎಂದೂ ಮೂಲವಾಕ್ಯವನ್ನು ಕನ್ನಡಿಸಬಹುದು, ಜ್ಞಾನವೂ ಜ್ಞಾನಸಾಧನವಾದ ಶ್ರವಣಾದಿಗಳೂ ದಕ್ಕುವದು ಇಂಥ ಅಧಿಕಾರಿಗೇ ಎಂಬುದು ಇಲ್ಲಿ ಅಭಿಪ್ರಾಯ. ಬೃ. ೨-೪-೫ನ್ನು ನೋಡಿರಿ.

ಏಕತ್ವಮನುಪಶ್ಯತಃ ||” (ಈ. ೭) ಇತಿ ಮನ್ತ್ರವರ್ಣಾತ್ | “ತರತಿ ಶೋಕಮಾತ್ಮವಿತ್” (ಛಾಂ. ೭-೧-೩), “ಭಿದ್ಯತೇ ಹೃದಯಗ್ರನ್ಥಿದ್ಯಂತೇ ಸರ್ವಸಂಶಯಾಃ | ಕ್ಷೀಯಂತೇ ಚಾಸ್ಯ ಕರ್ಮಾಣಿ ತಸ್ಮಿನ್ ದೃಷ್ಟೇ ಪರಾವರೇ” (ಮುಂ. ೨-೨-೮)- ಇತ್ಯಾದಿಶ್ರುತಿಭೃಶ್ಚ ||

(ಭಾಷ್ಯಾರ್ಥ)

ಈ ಪ್ರತ್ಯಗಾತ್ಮಬ್ರಹ್ಮದ¹ ವಿಜ್ಞಾನದಿಂದ ಸಂಸಾರಕ್ಕೆ ಬೀಜವಾಗಿ² ಕಾಮಕರ್ಮಗಳು ಮುಂಬರಿಯುವದಕ್ಕೆ ಕಾರಣವಾದ ಅಜ್ಞಾನವು³ ಸ್ವಲ್ಪವೂ ಉಳಿಯದಂತೆ ತೊಲಗುವದು. “ಆಗ ಏಕತ್ವವನ್ನು ಕಂಡುಕೊಂಡ (ಜ್ಞಾನಿಗೆ) ಯಾವ ಮೋಹವು, ಯಾವ ಶೋಕವು ?” (ಈ. ೭) ಎಂಬ ಮಂತ್ರವರ್ಣವೂ, “ಆತ್ಮನನ್ನರಿತುಕೊಂಡಾತನು ಶೋಕವನ್ನು ದಾಟುವನು” (ಛಾಂ. ೭-೧-೩), “ಆ ಕಾರ್ಯಕಾರಣರೂಪ (ಬ್ರಹ್ಮವನ್ನು) ಕಂಡುಕೊಂಡರೆ ಹೃದಯದ ಗಂಟು ಬಿಚ್ಚಿಕೊಳ್ಳುವದು, ಸಂಶಯಗಳೆಲ್ಲ ಕತ್ತರಿಸಿಹೋಗುವವು, ಈತನ ಕರ್ಮಗಳು ನಾಶವಾಗುವವು” (ಮುಂ. ೨-೨-೮)- ಮುಂತಾದ ಶ್ರುತಿಗಳೂ ಇದಕ್ಕೆ⁴ ಪ್ರಮಾಣವು.

ಸಮುಚ್ಚಯವಾದದ ಖಂಡನೆ

(ಭಾಷ್ಯ)

೫. ಕರ್ಮಸಹಿತಾದಪಿ ಜ್ಞಾನಾದೇತತ್ ಸಿದ್ಧತೀತಿ ಚೇತ್ | ನ ವಾಜಸನೇಯಕೇ ತಸ್ಯಾನ್ಯಕಾರಣತ್ವವಚನಾತ್ | “ಜಾಯಾ ಮೇ ಸ್ಯಾತ್” (ಬೃ. ೧-೪-೧೭) ಇತಿ ಪ್ರಸ್ತುತ್ಯ “ಪುತ್ರೇಣಾಯಂ ಲೋಕೋ ಜಯೋನಾನ್ಯೇನ ಕರ್ಮಣಾ, ಕರ್ಮಣಾ ಪಿತೃಲೋಕೋ ವಿದ್ಯಯಾ ದೇವಲೋಕಃ” (ಬೃ. ೧-೫-೧೬) ಇತ್ಯಾತ್ಮನೋಽನ್ಯಸ್ಯ ಲೋಕತ್ರಯಸ್ಯ ಕಾರಣತ್ವಮುಕ್ತಂ ವಾಜಸನೇಯಕೇ | ತತ್ರೈವ ಚ ಪಾರಿವ್ರಾಜ್ಯವಿಧಾನೇ ಹೇತುರುಕ್ತಃ “ಕಿಂ ಪ್ರಜಯಾ ಕರಿಷ್ಯಾಮೋ ಯೇಷಾಂ ನೋಽಯಮಾತ್ಮಾಽಯಂ ಲೋಕಃ” (ಬೃ. ೪-೪-೨೨) ಇತಿ | ತತ್ರಾಯಂ ಹೇತ್ವರ್ಥಃ -

1. ನಮ್ಮ ಒಳಗಿರುವ ಆತ್ಮನ ರೂಪವಾದ ಬ್ರಹ್ಮದ. “ಪ್ರತ್ಯಗಾತ್ಮಬ್ರಹ್ಮ” ಎಂಬ ಮಾತು ಪ್ರಸ್ಥಾನತ್ರಯಭಾಷ್ಯದಲ್ಲಿ ಮತ್ತೆಲ್ಲಿಯೂ ಕಾಣಬರುವದಿಲ್ಲ.
2. ಕಾರಣವಾಗಿ ಬೀಜವು ಮರಕ್ಕೆ ಕಾರಣವಾಗಿರುವಂತೆ ಉಪಾದಾನಕಾರಣವಾಗಿ ಎಂದೇನೂ ಅರ್ಥವಲ್ಲ.
3. ಆತ್ಮನಾತ್ಮಗಳನ್ನು ಅನ್ಯೋನ್ಯವಾಗಿ ತಿಳಿಯುವ ಅಧ್ಯಾಸವು. ಬ್ರಹ್ಮಸೂತ್ರದ ಅಧ್ಯಾಸ ಭಾಷ್ಯವನ್ನು ನೋಡಿರಿ. ಕ. ಭಾ. ೧-೨-೫.
4. ಆತ್ಮಜ್ಞಾನವು ಬಂದೊಡನೆ ಅಜ್ಞಾನವು ಸ್ವಲ್ಪವೂ ಉಳಿಯದಂತೆ ಹೋಗುವದೆಂಬುದಕ್ಕೆ ಈ. ಭಾ. ಉಪಸಂಹಾರ ; ಕ. ಭಾ. ೧-೨-೪ ; ಬೃ. ಭಾ. ೧-೪-೧೦.

ಪ್ರಜಾಕರ್ಮತತ್ಸಂಯುಕ್ತವಿದ್ಯಾಭಿರ್ಮನುಷ್ಯಪಿತೃದೇವಲೋಕತ್ರಯಸಾಧನೈರನಾತ್ಮ-
ಲೋಕಪ್ರತಿಪತ್ತಿಕಾರಣೈಃ ಕಿಂ ಕರಿಷ್ಯಾಮಃ ? ನ ಚಾಸ್ಮಾಕಂ ಲೋಕತ್ರಯಮನಿತ್ಯಂ
ಸಾಧನಸಾಧ್ಯಮಿಷ್ಟಮ್ | ಯೇಷಾಮಸ್ಮಾಕಂ ಸ್ವಾಭಾವಿಕೋಽಜೋಽಜರೋಽ-
ಮೃತೋಽಭಯೋ ನ ವರ್ಧತೇ ಕರ್ಮಣಾ ನೋ ಕನೀಯಾನ್ ನಿತ್ಯಶ್ಚ ಲೋಕ ಇಷ್ಟಃ |
ಸ ಚ ನಿತ್ಯತ್ವಾನ್ನಾವಿದ್ಯಾನಿವೃತ್ತಿವ್ಯತಿರೇಕೇಣಾನ್ಯಸಾಧನನಿಷ್ಪಾದ್ಯಃ | ತಸ್ಮಾತ್
ಪ್ರತ್ಯಗಾತ್ಮಬ್ರಹ್ಮವಿಜ್ಞಾನಪೂರ್ವಕಃ ಸರ್ವೈಷಣಾ ಸಂನ್ಯಾಸ ಏವ ಕರ್ತವ್ಯ ಇತಿ ||

(ಭಾಷ್ಯಾರ್ಥ)

(ಆಕ್ಷೇಪ) :- ಕರ್ಮದಿಂದೊಡಗೂಡಿದ ಜ್ಞಾನದಿಂದಲೂ¹ ಈ (ಫಲವು)
ಉಂಟಾಗಬಹುದಲ್ಲ!

(ಪರಿಹಾರ) :- ಹಾಗಲ್ಲ; ಏಕೆಂದರೆ ಅದು ಬೇರೊಂದು (ಫಲಕ್ಕೆ) ಸಾಧನ
ವಾಗಿರುವದೆಂದು ವಾಜಸನೇಯಕದಲ್ಲಿ² ಹೇಳಿರುತ್ತದೆ. “ನನಗೆ ಹೆಂಡತಿ
ಆಗಲಿ!” (ಬೃ.೧-೪-೧೭) ಎಂದು ಪ್ರಾರಂಭಿಸಿ “ಈ ಲೋಕವು ಪುತ್ರನಿಂದ
ಗೆಲ್ಲಬಹುದಾದದ್ದೇ ಹೊರತು ಬೇರೆಯ ಕರ್ಮದಿಂದ (ಗೆಲ್ಲಬಹುದಾದದ್ದ)ಲ್ಲ ;
ಪಿತೃಲೋಕವು ಕರ್ಮದಿಂದ (ಗೆಲ್ಲಬಹುದಾದದ್ದು), ದೇವಲೋಕವು
ವಿದ್ಯೆಯಿಂದ” (ಬೃ.೧-೫-೧೬) ಎಂದು ಆತ್ಮನಿಗಿಂತಲೂ ಬೇರೆಯಾದ
ಲೋಕತ್ರಯಕ್ಕೆ (ಪುತ್ರ, ಕರ್ಮ, ಉಪಾಸನೆಗಳು) ಕಾರಣವಾಗಿರುವವೆಂದು
ವಾಜಸನೇಯಕದಲ್ಲಿ ಹೇಳಿರುತ್ತದೆ. ಅದೇ (ಶ್ರುತಿ)ಯಲ್ಲಿ
ಪಾರಿವ್ರಾಜ್ಯ(ಸಂನ್ಯಾಸ)ವನ್ನು³ ವಿಧಿಸಿರುವದಕ್ಕೆ (ಈ) ಕಾರಣವನ್ನು ಹೇಳಿರುತ್ತದೆ.
“ಯಾವ ನಮಗೆ ಈತನೇ ಆತ್ಮನೋ, ಈತನೇ ಲೋಕವೋ (ಆ ನಾವು)
ಪ್ರಜೆಯಿಂದ ಏನು ಮಾಡೋಣ ?” (ಬೃ.೪-೪-೨೨). ಅಲ್ಲಿ ಹೇಳಿರುವ
ಹೇತುವಿಗೆ ಅರ್ಥವಿದು; “ಪ್ರಜೆ, ಕರ್ಮ, ಆ (ಕರ್ಮ)ದಿಂದೊಡಗೂಡಿದ ವಿದ್ಯೆ⁴

1. ಉಪಾಸನೆಯಿಂದಲೂ, ಜ್ಞಾನಕರ್ಮಸಮುಚ್ಚಯವಾದಿಗಳಿಗೆಲ್ಲ ಜ್ಞಾನವೆಂದರೆ
ಉಪಾಸನೆಯೇ. ಈ. ೯ನೆಯ ಮಂತ್ರದ ಅವತರಣಿಕೆ, ತೈತ್ತಿರೀಯ- ಶಿಕ್ಷಾವಲ್ಲಿಯ
ಉಪಸಂಹಾರಭಾಷ್ಯ, ಐತರೇಯಾವತರಣಿಕೆ, ಛಾಂ. ಭಾ. ೨-೨೩-೧, ಬೃ. ಭಾ.
೧-೫-೧೮, ಬೃ. ೩-೩ರ ಅವತರಣಿಕೆ, ಗೀತಾಭಾಷ್ಯದ ಉಪಕ್ರಮೋಪಸಂಹಾರಗಳು-
ಮುಂತಾದ ಕಡೆಗಳಲ್ಲಿ ಆಚಾರ್ಯರು ಸಮುಚ್ಚಯವಾದವನ್ನು ಖಂಡಿಸಿರುತ್ತಾರೆ.
2. ವಾಜಸನೇಯನೆಂದರೆ ವಾಜಸನಿಯ ಮಗನಾದ ಯಾಜ್ಞವಲ್ಕ್ಯ ; ಆತನು ಕಣ್ಣು
ಮಧ್ಯಂದಿನಾದಿಮಹರ್ಷಿಗಳಿಗೆ ಹೇಳಿಕೊಟ್ಟದ್ದಾದ್ದರಿಂದ ಶುಕ್ಲಯಜುರ್ವೇದಕ್ಕೆ
ವಾಜಸನೇಯಕವೆಂದು ಹೆಸರಾಯಿತೆಂದು ಹೇಳುತ್ತಾರೆ.
3. ಜ್ಞಾನಾಂಗವಾದ ಸಂನ್ಯಾಸ.
4. ಶ್ರುತಿಯಲ್ಲಿರುವ ‘ಪ್ರಜೆ’ ಎಂಬ ಮಾತು ಉಪಲಕ್ಷಣವು; ಅದರಿಂದ ಕರ್ಮ,
ಉಪಾಸನೆ- ಇವನ್ನೂ ಗ್ರಹಿಸಬೇಕೆಂದು ಭಾವ.

ಇವುಗಳು (ಕ್ರಮವಾಗಿ) ಮನುಷ್ಯಲೋಕ, ಪಿತೃಲೋಕ, ದೇವಲೋಕ- ಎಂಬ ಲೋಕತ್ರಯಕ್ಕೇ ಸಾಧನವಾಗಿರುವದರಿಂದ, ಅನಾತ್ಮವಾದ ಲೋಕಗಳನ್ನು ಪಡೆಯುವದಕ್ಕೆ ಬೇಕಾಗಿರುವ (ಅವುಗಳಿಂದ) ನಾವು ಮಾಡತಕ್ಕದ್ದೇನು ? ನಮಗೆ ಅನಿತ್ಯವಾದ, ಸಾಧನಗಳಿಂದ ಪಡೆಯತಕ್ಕದ್ದಾಗಿರುವ, ಲೋಕತ್ರಯವಂತೂ ಬೇಕಾಗಿರುವದಿಲ್ಲ ; ಆ ನಮಗೆ ಸ್ವಾಭಾವಿಕವಾಗಿಯೂ¹ ಜನ್ಮರಹಿತವಾಗಿಯೂ ಮುಪ್ಪಿಲ್ಲದ್ದಾಗಿಯೂ ಮರಣವಿಲ್ಲದ್ದಾಗಿಯೂ ಭಯರಹಿತವಾಗಿಯೂ² ಕರ್ಮದಿಂದ ಹೆಚ್ಚದೆ ಕುಂದದೆ³ ಇರುವದಾಗಿಯೂ ಇರುವ ನಿತ್ಯವಾದ (ಆತ್ಮ)ಲೋಕವೇ ಬೇಕಾಗಿರುತ್ತದೆ. ಅದು ನಿತ್ಯವಾಗಿರುವದರಿಂದ ಅವಿದ್ಯೆಯು ಹೋಗುವದೊಂದನ್ನು ಬಿಟ್ಟು⁴ ಮತ್ತೆಯಾವ ಸಾಧನದಿಂದಲೂ ಉಂಟಾಗುವಹಾಗಿಲ್ಲ. ಆದ್ದರಿಂದ ಪ್ರತ್ಯಗಾತ್ಮಬ್ರಹ್ಮವನ್ನರಿತುಕೊಂಡು⁵ ಸಕಲ ಏಷಣೆಗಳ ಸಂನ್ಯಾಸವನ್ನೇ ನಾವು ಮಾಡಬೇಕು.”

(ಭಾಷ್ಯ)

೬. ಕರ್ಮಸಹಭಾವಿತ್ವವಿರೋಧಾಚ್ಚ ಪ್ರತ್ಯಗಾತ್ಮಬ್ರಹ್ಮವಿಜ್ಞಾನಸ್ಯ | ನ ಹ್ಯುಪಾತ್ತಕಾರಕಫಲಭೇದವಿಜ್ಞಾನೇನ ಕರ್ಮಣಾ ಪ್ರತ್ಯಸ್ತಮಿತಸರ್ವಭೇದದರ್ಶನಸ್ಯ ಪ್ರತ್ಯಗಾತ್ಮಬ್ರಹ್ಮವಿಷಯಸ್ಯ ಸಹಭಾವಿತ್ವಮುಪಪದ್ಯತೇ | ವಸ್ತುಪ್ರಾಧಾನ್ಯೇ ಸತಿ ಅಪುರುಷತನ್ಮತ್ತ್ವಾತ್ ಬ್ರಹ್ಮವಿಜ್ಞಾನಸ್ಯ ||

(ಭಾಷ್ಯಾರ್ಥ)

ಕರ್ಮದೊಡನೆ ಪ್ರತ್ಯಗಾತ್ಮಬ್ರಹ್ಮವಿಜ್ಞಾನವು ಇರುವದೆಂಬುದು ವಿರುದ್ಧವಾಗಿರುವದರಿಂದಲೂ (ಸಿದ್ಧಾಂತವೇ ಸರಿ).⁶ ಹೇಗೆಂದರೆ ಕಾರಕಗಳು,

1. ಮತ್ತೊಂದರಿಂದಾಗದೆ ಸ್ವರೂಪವೇ ಆಗಿರುವ.
2. ಬೃ. ೪-೪-೨೫ರ ಸೂಚನೆ. ಅಲ್ಲಿ “ಅಮರೋಽಮೃತೋ” ಎಂದಿದೆ. ಇಲ್ಲಿ ‘ಅಮರೋ’ ಎಂಬ ಮಾತಿನಲ್ಲಿಯೇ ಎರಡು ಅರ್ಥಗಳನ್ನೂ ಆಚಾರ್ಯರು ಸೇರಿಸಿರಬಹುದು. ಅಮರ-ನಾಶವಿಲ್ಲದ್ದು, ಅಮೃತ-ಸಾಯುವ ಸ್ವಭಾವವಿಲ್ಲದ್ದು, ವಿಕಾರಗಳಿಂದಲೂ ಅವುಗಳಿಂದಾಗುವ ಕಾರಣಗಳಿಂದಲೂ ರಹಿತವಾದದ್ದು ಎಂದರ್ಥ.
3. ಬೃ. ೪-೪-೨೩.
4. ಅವಿದ್ಯೆಯಿಂದ ಅಪ್ರಾಪ್ತವಾಗಿರುವದರಿಂದ ವಿದ್ಯೆಯಿಂದ ಎಂದರೆ ಬರಿಯ ಜ್ಞಾನದಿಂದಲೇ ಸಿಕ್ಕತಕ್ಕದ್ದು.
5. ಈಗ ನಮಗೆ ಲೋಕತ್ರಯವೂ ಬೇಕಿಲ್ಲವೆಂಬ ವಿರಕ್ತಿಯುಂಟಾಗಿದೆ ; ಜ್ಞಾನದಿಂದ ಎಲ್ಲವೂ ಮಿಥ್ಯೆಯೆಂಬುದನ್ನರಿತುಕೊಂಡು ಬಯಕೆಯ ಬೇರನ್ನೇ ಕಡಿದುಹಾಕಬೇಕು ಎಂದಭಿಪ್ರಾಯ.
6. ಸಮುಚ್ಚಯವಾದವು ಸರಿಯಲ್ಲ. ಈ. ಮುಂ. ಐ. ಗೀ. - ಇವುಗಳ ಸಂಬಂಧ ಭಾಷ್ಯ, ತೈ. ಭಾ. ೧-೧೧, ಬೃ. ಭಾ. ೧-೫-೧೮, ಸೂ. ಭಾ. ೩-೪-೧೭- ಇವುಗಳಲ್ಲೆಲ್ಲ ಈ ವಾದವನ್ನು ಖಂಡಿಸಿದೆ.

ಫಲ ಇವು ಬೇರೆಬೇರೆ ಎಂಬ ಅರಿವನ್ನು ಸ್ವೀಕರಿಸಿರುವ ಕರ್ಮದೊಂದಿಗೆ ಯಾವ ಭೇದಜ್ಞಾನವೂ ಇಲ್ಲದ ಪ್ರತ್ಯಗಾತ್ಮಬ್ರಹ್ಮವಿಷಯಕವಾದ ಜ್ಞಾನವು ಇರುವದೆಂಬುದು ಹೊಂದುವಹಾಗೆಯೇ ಇಲ್ಲ. ಏಕೆಂದರೆ, ಬ್ರಹ್ಮಜ್ಞಾನಕ್ಕೆ ವಸ್ತುವೇ ಮುಖ್ಯವಾಗಿರುವದರಿಂದ ಅದು ಪುರುಷತಂತ್ರವಾಗಿರುವದಿಲ್ಲ.¹

(ಭಾಷ್ಯ)

೨. ತಸ್ಮಾತ್ ದೃಷ್ಟಾದೃಷ್ಟೇಭ್ಯೋ ಬಾಹ್ಯಸಾಧನಸಾಧ್ಯೇಭ್ಯೋ ವಿರಕ್ತಸ್ಯ ಪ್ರತ್ಯಗಾತ್ಮವಿಷಯಾ ಬ್ರಹ್ಮಜಿಜ್ಞಾಸೇಯಮ್ “ಕೇನೇಷಿತಮ್” ಇತ್ಯಾದಿಶ್ರುತ್ಯಾ ಪ್ರದರ್ಶ್ಯತೇ ||

(ಭಾಷ್ಯಾರ್ಥ)

ಆದ್ದರಿಂದ ಹೊರಗಿನ ಸಾಧನಗಳಿಂದ ಪಡೆದುಕೊಳ್ಳಬೇಕಾಗಿರುವ (ಈ ಲೋಕದ) ಮತ್ತು ಕಾಣದ (ಪರಲೋಕದ ಫಲ)ಗಳಲ್ಲಿ ವಿರಕ್ತನಾದವನಿಗಾಗಿ ಪ್ರತ್ಯಗಾತ್ಮನ ವಿಷಯವಾದ ಈ ಬ್ರಹ್ಮಜಿಜ್ಞಾಸೆಯನ್ನು ‘ಕೇನೇಷಿತಮ್’ ಎಂದು ಮೊದಲಾಗಿರುವ ಶ್ರುತಿಯಲ್ಲಿ ವಿವರಿಸಿರುತ್ತದೆ.

ಸದ್ಗುರುವಿನ ಉಪದೇಶದಿಂದಲೇ ಜ್ಞಾನವನ್ನು ಪಡೆಯಬೇಕು

(ಭಾಷ್ಯ)

೮. ಶಿಷ್ಯಾಚಾರ್ಯಪ್ರಶ್ನಪ್ರತಿವಚನರೂಪೇಣ ಕಥನಂ ತು ಸೂಕ್ಷ್ಮವಸ್ತು ವಿಷಯತ್ವಾತ್ ಸುಖಪ್ರತಿಪತ್ತಿಕಾರಣಂ ಭವತಿ | ಕೇವಲತರ್ಕಾಗಮ್ಯತ್ವಂ ಚ ದರ್ಶಿತಂ ಭವತಿ | “ನೈಷಾ ತರ್ಕೇಣ ಮತಿರಾಪನೇಯಾ” (ಕ. ೧-೨-೯) ಇತಿ ಶ್ರುತೇಶ್ಚ | “ಆಚಾರ್ಯವಾನ್ ಪುರುಷೋ ವೇದ” (ಛಾಂ. ೬-೧೪-೨), “ಆಚಾರ್ಯಾದ್ಧೈವ ವಿದ್ಯಾ ವಿದಿತಾ ಸಾಧಿಷ್ಠಂ ಪ್ರಾಪದಿತಿ” (ಛಾಂ. ೪-೯-೩), “ತದ್ವಿದ್ಧಿ ಪ್ರಣಿಪಾತೇನ” (ಗೀ.೪-೩೪)- ಇತ್ಯಾದಿಶ್ರುತಿಸ್ಮೃತಿನಿಯಮಾಚ್ಚ ||

1. ಕರ್ಮವನ್ನು ಮಾಡುವವನಿಗೆ ನಾನು ಕರ್ತನು, ಇದು ಕರ್ಮದಿಂದ ಪಡೆಯುವ ಫಲವು- ಎಂಬ ಭೇದಜ್ಞಾನವಿರುತ್ತದೆ, ಆದ್ದರಿಂದ ಅವನಿಗೆ ಕರ್ತವ್ಯವಿರುತ್ತದೆ. ಆತ್ಮಜ್ಞಾನಿಗೆ ಕರ್ತಾದಿಭೇದವು ಸುಳ್ಳೆಂಬ ಅರಿವಾಗಿರುತ್ತದೆಯಾದ್ದರಿಂದ ಕರ್ತವ್ಯವಿರುವದಿಲ್ಲ. ಕರ್ಮವು ಪುರುಷತಂತ್ರವಾದ್ದರಿಂದ ಅದಕ್ಕೆ ಕರ್ತೃ ಮುಖ್ಯ, ಅದು ಪುರುಷತಂತ್ರ ; ಜ್ಞಾನಕ್ಕೆ ತಾನು ತಿಳಿಸುವ ವಸ್ತು ಮುಖ್ಯ, ಪುರುಷನ ಇಚ್ಛೆಗೆ ಅಧೀನವಾಗಿ ಜ್ಞಾನವಾಗುವದಿಲ್ಲ. ಹೀಗೆ ವಿರುದ್ಧಗಳಾದ ಜ್ಞಾನಕರ್ಮಗಳು ಒಟ್ಟಿಗೆ ಇರಲಾರವು- ಎಂದು ಭಾವ. ಇಲ್ಲಿ ಪೂರ್ವಪಕ್ಷಿಯು ಹೇಳುವ ಉಪಾಸನಾರೂಪವಾದ ಜ್ಞಾನಕ್ಕಿಂತ ಬೇರೆಯಾದ ಆತ್ಮಜ್ಞಾನವಿದೆ ಎಂದು ತಿಳಿಸಿದೆ.

(ಭಾಷ್ಯಾರ್ಥ)

ಶಿಷ್ಯನು ಕೇಳಿದಂತೆಯೂ ಆಚಾರ್ಯನು ಉತ್ತರಕೊಟ್ಟಂತೆಯೂ ಹೇಳಿರುವುದು (ಇದು) ಸೂಕ್ಷ್ಮವಸ್ತುವಿನ ವಿಷಯ(ದ ವಿಚಾರ) ವಾಗಿರುವದರಿಂದ ಸುಲಭವಾಗಿ ತಿಳಿದುಕೊಳ್ಳುವದಕ್ಕೆ ಅನುಕೂಲವಾಗಿರುವುದು ; (ಇದು) ಕೇವಲ ತರ್ಕದಿಂದ ಅರಿತುಕೊಳ್ಳುವದಕ್ಕೆ ಆಗುವದಿಲ್ಲವೆಂಬುದನ್ನೂ ಹೇಳಿದಂತೆ ಆಗುತ್ತದೆ. “ಈ ತಿಳಿವಳಿಕೆಯು ತರ್ಕದಿಂದ ಪಡೆಯತಕ್ಕದ್ದಲ್ಲ” (ಕ.೧-೨-೯) ಎಂಬ ಶ್ರುತಿ ಇದಕ್ಕೆ ಪ್ರಮಾಣವು. “ಆಚಾರ್ಯನನ್ನುಳ್ಳ (ಪುರುಷನೇ) ಇದನ್ನು ತಿಳಿದುಕೊಳ್ಳುತ್ತಾನೆ” (ಛಾಂ.೬-೧೪-೨), “ಆಚಾರ್ಯನಿಂದ ತಿಳಿದು ಕೊಂಡ ವಿದ್ಯೆಯೇ ಉತ್ತಮತ್ವವನ್ನು ಹೊಂದುವದೆಂದು (ಕೇಳಿದೇನೆ)” (ಛಾಂ.೪-೯-೩), “ಆ (ಜ್ಞಾನವನ್ನು ಗುರುಗಳಿಗೆ) ನಮಸ್ಕಾರ ಮಾಡುವದರಿಂದಲೂ (ತತ್ತ್ವವನ್ನು ಕುರಿತು ಅವರನ್ನು ಕೇಳುವದರಿಂದಲೂ, ಅವರ ಸೇವೆಯಿಂದಲೂ) ತಿಳಿದುಕೊ”¹ (ಗೀ.೪-೩೪)- ಎಂಬಿವೇ ಮುಂತಾದ ಶ್ರುತಿಸ್ಮೃತಿಗಳಲ್ಲಿ (ಗುರುವಿನಿಂದಲೇ) ಜ್ಞಾನವನ್ನು ಪಡೆದುಕೊಳ್ಳಬೇಕೆಂಬ ನಿಯಮವನ್ನು ಹಾಕಿರುವದರಿಂದಲೂ (ಹೀಗೆಂದು ಸಿದ್ಧವಾಗುತ್ತದೆ).

1. “ಆ ಜ್ಞಾನಿಗಳು ಹೇಳಿದ್ದನ್ನು ಅರಿತುಕೊಂಡರೆ ಈ ರೀತಿಯಲ್ಲಿ ಮೋಹವಾಗುವದಿಲ್ಲ”- ಎಂದು ಈ ವಾಕ್ಯದ ಮುಂದೆ ಇರುವದರಿಂದ ಗುರುಗಳ ಉಪದೇಶದಿಂದಲೇ ಅಜ್ಞಾನದ ನಾಶವಾಗುವದೆಂದೂ ಬರಿಯ ತರ್ಕದಿಂದ ಆಗದೆಂದೂ ಹೇಳಿದಂತೆ ಆಗುತ್ತದೆ.

ಒಂದನೆಯ ಖಂಡ

(ಭಾಷ್ಯ)

೯. ಕಶ್ಚಿತ್ ಗುರುಂ ಬ್ರಹ್ಮನಿಷ್ಠಂ ವಿಧಿವದುಪೇತ್ಯ ಪ್ರತ್ಯಗಾತ್ಮವಿಷಯಾ-
ದನ್ಯತ್ರ ಶರಣಮ್ ಅಪಶ್ಯನ್ ಅಭಯಂ ನಿತ್ಯಂ ಶಿವಮಚಲಮಿಚ್ಛನ್ ಪಪ್ರಚ್ಛ ಇತಿ
ಕಲ್ಪತೇ —

(ಭಾಷ್ಯಾರ್ಥ)

ಯಾವನೋ ಒಬ್ಬನು ಪ್ರತ್ಯಗಾತ್ಮನೆಂಬ ವಿಷಯವನ್ನು ಬಿಟ್ಟು ಮತ್ತೆಲ್ಲಿಯೂ
ಶರಣವನ್ನು ಕಾಣದೆ (ಶಾಸ್ತ್ರದಲ್ಲಿ) ವಿಧಿಸಿರುವಂತೆ ಬ್ರಹ್ಮನಿಷ್ಠನಾದ¹ ಗುರುವಿನ
ಬಳಿಗೆ ಬಂದು ಭಯರಹಿತವಾಗಿಯೂ, ನಿತ್ಯವಾಗಿಯೂ, ಮಂಗಲಕರವಾಗಿಯೂ,
ಚಲನೆಯಿಲ್ಲದಾಗಿಯೂ ಇರುವದನ್ನು ಇಚ್ಛಿಸುವವನಾಗಿ (ಹೀಗೆಂದು)
ಕೇಳಿದನು- ಎಂದು ಕಲ್ಪಿಸಬೇಕು.

ಶಿಷ್ಯನ ಪ್ರಶ್ನೆ

(ಉಪನಿಷತ್ತು)

ಕೇನೇಷಿತಂ ಪತತಿ ಪ್ರೇಷಿತಂ ಮನಃ

ಕೇನ ಪ್ರಾಣಃ ಪ್ರಥಮಃ ಪ್ರೈತಿ ಯುಕ್ತಃ |

ಕೇನೇಷಿತಾಂ ವಾಚಮಿಮಾಂ ವದಂತಿ

ಚಕ್ಷುಃ ಶ್ರೋತ್ರಂ ಕ ಉ ದೇವೋ ಯುನಕ್ತಿ

|| ೧ ||

೧. ಯಾರ ಇಷ್ಟದಂತೆ ಕಳುಹಲ್ಪಟ್ಟು ಮನಸ್ಸು ಎರಗುವದು ?
ಮೊದಲನೆಯ ಪ್ರಾಣವು ಯಾರಿಂದ ಯುಕ್ತವಾಗಿ ಹೊರಡುತ್ತದೆ ? ಯಾರ
ಇಚ್ಛೆಯಿಂದ ಈ ವಾಕ್ಯವನ್ನು ಆಡುತ್ತಾರೆ ? ಮತ್ತು ಚಕ್ಷುಸ್ಸನ್ನೂ ಶ್ರೋತ್ರವನ್ನೂ
ಯಾವ ದೇವನು ಕಟ್ಟು ಮಾಡುತ್ತಿರುವನು ?

1. ಮುಂ. ೧-೨-೧೨ರ ಸೂಚನೆ. ಅನಾತ್ಮವನ್ನು ತೊರೆದು ಬ್ರಹ್ಮದಲ್ಲಿಯೇ ನೆಲೆನಿಂತಿರುವ
ಶ್ರೋತ್ರಿಯನಾದ ಗುರುವಿನ ಬಳಿಗೆ ಆತ್ಮಜ್ಞಾನಕ್ಕೆ ಹೋಗಬೇಕೆಂದು ಆ ಶ್ರುತಿಯಲ್ಲಿದೆ. ಈ
ವಾಕ್ಯವನ್ನು ಹಿಂದಿನ (೮) ಭಾಷ್ಯಭಾಗಕ್ಕೇ ಸೇರಿಸಿಕೊಳ್ಳಬಹುದು ; ಏಕೆಂದರೆ ಅಲ್ಲಿ
ಶಿಷ್ಯಾಚಾರ್ಯರ ಸಂವಾದರೂಪವಾಗಿ ಉಪನಿಷತ್ತು ಬಂದಿರುವದಕ್ಕೂ ಕಾರಣವನ್ನು
ಹೇಳಿರುತ್ತದೆ.

‘ಇಷಿತಮ್’ ಎಂಬ ಮಾತಿನ ಅರ್ಥ

(ಭಾಷ್ಯ)

೧೦. ಕೇನ ಇಷಿತಮ್ ಕೇನ ಕರ್ತ್ರಾ ಇಷಿತಮ್ ಇಷ್ಟಮ್ ಅಭಿಪ್ರೇತಂ ಸತ್, ಮನಃ ಪತತಿ ಗಚ್ಛತಿ ಸ್ವವಿಷಯಂ ಪ್ರತಿ- ಇತಿ ಸಮ್ಬದ್ಯತೇ | ಇಷೇರಾಭೀಕ್ಷಾನ್ಯರ್ಥಸ್ಯ ಗತ್ಯರ್ಥಸ್ಯ ಚೇಹಾಸಮ್ಭವಾತ್, ಇಚ್ಛಾರ್ಥಸ್ಯೈತದ್ರೂಪಮಿತಿ ಗಮ್ಯತೇ | ‘ಇಷಿತಮ್’ ಇತಿ ಇಟ್ಟಿಯೋಗಸ್ತು ಛಾನ್ದಸಃ ||

(ಭಾಷ್ಯಾರ್ಥ)

ಯಾವನಿಂದ ಇಷಿತವಾಗಿ ಎಂದರೆ ಯಾವ ಕರ್ತೃವಿನ ಇಷ್ಟವನ್ನನುಸರಿಸಿ, ಅಭಿಪ್ರಾಯ(ವನ್ನನುಸರಿಸಿ), ಮನಸ್ಸು ಎರಗುವದು? (ಇಲ್ಲಿ) ತನ್ನ ವಿಷಯದ ಕಡೆಗೆ (ಎರಗುವದು?) ಎಂದು ಸೇರಿಸಿಕೊಳ್ಳಬೇಕು. ಇಷ್ ಧಾತುವಿಗೆ ಅತಿಶಯ ವೆಂಬರ್ಥವೂ ಹೋಗು ಎಂಬರ್ಥವೂ¹ (ಇವೆಯಾದರೂ ಇಲ್ಲಿ ಅವು) ಹೊಂದುವದಿಲ್ಲವಾದ್ದರಿಂದ ಇಚ್ಛೆಯನ್ನು ಹೇಳುವ ಇಷ್ ಧಾತುವಿನದೇ ಈ ರೂಪವೆಂದು ನಿರ್ಧರಿಸಬೇಕಾಗಿದೆ. (ಇಷ್ಟಮ್ ಎಂಬುದಕ್ಕೆ ಬದಲಾಗಿ) ಇಷಿತಮ್² ಎಂದು (ಮೂಲದಲ್ಲಿ) ಇಕಾರಸಹಿತವಾಗಿ (ಮಾಡಿರುವ) ಪ್ರಯೋಗವೋ ಎಂದರೆ (ಅದು) ವೈದಿಕವು.

‘ಪ್ರೇಷಿತಮ್’ ಎಂಬುದರ ಅರ್ಥ

(ಭಾಷ್ಯ)

೧೧. ತಸ್ಯೈವ ಪ್ರಪೂರ್ವಸ್ಯ ನಿಯೋಗಾರ್ಥೇ ‘ಪ್ರೇಷಿತಮ್’ ಇತ್ಯೇತತ್ | ತತ್ರ ‘ಪ್ರೇಷಿತಮ್’ ಇತ್ಯೇವೋಕ್ತೇ ಪ್ರೇಷಯಿತ್ಯಪ್ರೇಷಣವಿಶೇಷವಿಷಯಾಕಾಜ್ಞಾತ್ಯಾತ್ಯಾತ್ “ಕೇನ ಪ್ರೇಷಯಿತ್ಯವಿಶೇಷೇಣ, ಕೇದೃಶಂ ವಾ ಪ್ರೇಷಣಮ್ ?” ಇತಿ |

1. ‘ಇಷ ಅಭೀಕ್ಷಣ್ಯೇ’ ಎಂಬ ಕ್ರ್ಯಾದಿಧಾತು, ‘ಇಷ ಗತೌ’ ಎಂಬ ದಿವಾದಿಯೂ ಇಲ್ಲಿ ಅರ್ಥಕ್ಕೆ ಹೊಂದುವದಿಲ್ಲ. ‘ಇಷು ಇಚ್ಛಾಯಾಮ್’ ಎಂಬ ತುದಾದಿ ಧಾತುವನ್ನೇ ಇಲ್ಲಿ ತೆಗೆದುಕೊಳ್ಳಬೇಕು.
2. ಮೊದಲನೆಯ ಎರಡು ಧಾತುಗಳಿಗೆ ‘ಇಷಿತಮ್’ ಎಂಬ ರೂಪವು ವ್ಯಾಕರಣದಂತೆ ಬರುತ್ತದೆ; ‘ಇಷು’ ಧಾತುವಿಗೆ ವಿಕಲ್ಪವಾಗಿ “ಇಟ್” ಉಂಟು. (ಪಾ.೨-೨-೪೮) ; ಆದರೆ ವಿಕಲ್ಪವಾಗಿ ‘ಇಟ್’ ಬರುವ ಧಾತುವಿಗೆ ಕೃದಂತವಾದಾಗ ‘ಇಟ್’ ಬರುವದಿಲ್ಲವಾದ್ದರಿಂದ ‘ಇಷ್ಟಮ್’ ಎಂದೇ ರೂಪವಾಗಬೇಕು, ‘ಇಷಿತಮ್’ ಎಂಬ ರೂಪವಾಗುವದಿಲ್ಲ ; ಆದ್ದರಿಂದ ಇದು ವೈದಿಕರೂಪವು ಎಂದು ಭಾಷ್ಯಕಾರರು ಬರೆದಿರುತ್ತಾರೆ. ಮುಂದೆ ‘ಪ್ರೇಷಿತಮ್’ ಎಂಬಲ್ಲಿ ಪ್ರೇರಣಾರ್ಥವಿರುವದರಿಂದ ಅಲ್ಲಿ ಈ ಆಕ್ಷೇಪವು ಹುಟ್ಟುವದಿಲ್ಲ.

“ಇಷಿತಮ್” ಇತಿ ತು ವಿಶೇಷಣೇ ಸತಿ ತದುಭಯಂ ನಿವರ್ತತೇ | “ಕಸ್ಯ ಇಚ್ಛಾಮಾತ್ರೇಣ ಪ್ರೇಷಿತಮ್ ?” ಇತ್ಯರ್ಥವಿಶೇಷನಿರ್ಧಾರಣಾತ್ ||

(ಭಾಷ್ಯಾರ್ಥ)

ಅದೇ (ಧಾತುವಿಗೆ) ಪ್ರ (ಎಂಬ ಉಪಸರ್ಗವನ್ನು)¹ ಮೊದಲು ಸೇರಿಸಿದರೆ ಕಟ್ಟುಮಾಡು ಎಂಬರ್ಥದಲ್ಲಿ “ಪ್ರೇಷಿತಮ್” ಎಂಬೀ (ರೂಪವಾಗುವದು). ಇಲ್ಲಿ “ಪ್ರೇಷಿತಮ್” ಎಂದು ಮಾತ್ರ ಹೇಳಿದ್ದರೆ ಪ್ರೇಷಣಮಾಡುವಾತನು, ಪ್ರೇಷಣ ಇವುಗಳ ವಿಶೇಷವಿಷಯವಾದ ಪ್ರಶ್ನೆಯನ್ನು ಹಾಕಿದಂತೆ ಆಗುತ್ತಿತ್ತು ; ಎಂದರೆ “ಯಾವನು ಪ್ರೇರಣಮಾಡಿದ್ದರಿಂದ”, ಅಥವಾ- “ಎಂಥ ಪ್ರೇರಣೆ ?” ಎಂಬುದು (ಪ್ರಶ್ನೆಯು) ಅಭಿಪ್ರಾಯವಾಗುತ್ತಿತ್ತು.² ‘ಇಷಿತಮ್’ ಎಂದು ಇದಕ್ಕೆ ವಿಶೇಷಣವನ್ನು ಹಾಕಿರುವದರಿಂದಲಾದರೋ ಆ ಎರಡು (ಅಭಿಪ್ರಾಯಗಳೂ) ವಾಕ್ಯಕ್ಕೆ ಉಂಟಾಗದಂತೆ ಆಯಿತು. (ಈಗ) “ಯಾವನ ಇಚ್ಛಾಮಾತ್ರದಿಂದ ಪ್ರೇರಿಸಲ್ಪಟ್ಟು ?” ಎಂಬ ಪ್ರಶ್ನೆಗೆ ವಿಶೇಷಾರ್ಥವೆಂದು ನಿಶ್ಚಯವಾಯಿತು.

(ಭಾಷ್ಯ)

೧೨. ಯದ್ಯೇಷೋಽರ್ಥೋಽಭಿಪ್ರೇತಃ ಸ್ಯಾತ್ “ಕೇನೇಷಿತಮ್” ಇತ್ಯೇತಾವತ್ಯೇವ ಸಿದ್ಧತ್ವಾತ್ “ಪ್ರೇಷಿತಮ್” ಇತಿ ನ ವಕ್ತವ್ಯಮ್ | ಅಪಿ ಚ ಶಬ್ದಾಧಿಕ್ಯಾದರ್ಥಾಧಿಕ್ಯಂ ಯುಕ್ತಮಿತಿ “ಇಚ್ಛಯಾ, ಕರ್ಮಣಾ, ವಾಚಾ ವಾ ಕೇನ ಪ್ರೇಷಿತಮ್ ?” ಇತ್ಯರ್ಥವಿಶೇಷೋಽವಗಮ್ತಂ ಯುಕ್ತಃ | ನ | ಪ್ರಶ್ನಸಾಮರ್ಥ್ಯಾತ್ | ದೇಹಾದಿಸಜ್ಞಾತಾದನಿತ್ಯಾತ್ ಕರ್ಮಕಾರ್ಯಾದ್ವಿರಕ್ತಃ, ಅತೋಽನ್ಯತ್ ಕೂಟಸ್ಥಂ ನಿತ್ಯಂ ವಸ್ತು ಬುಭುತ್ಸಮಾನಃ ಪೃಚ್ಛತೀತಿ ಸಾಮರ್ಥ್ಯಾದುಪಪದ್ಯತೇ | ಇತರಥಾ ಇಚ್ಛಾವಾಕ್ಯಮಭಿದೇಹಾದಿಸಜ್ಞಾತಸ್ಯ ಪ್ರೇರಯಿತ್ಯತ್ವಂ ಪ್ರಸಿದ್ಧಮಿತಿ ಪ್ರಶ್ನೋಽನರ್ಥಕ ಏವ ಸ್ಯಾತ್ | ಏವಮಪಿ ಪ್ರೇಷಿತಶಬ್ದಸ್ಯಾರ್ಥೋ ನ ಪ್ರದರ್ಶಿತ ಏವ | ನ | ಸಂಶಯವತೋಽಯಂ ಪ್ರಶ್ನ ಇತಿ ಪ್ರೇಷಿತಶಬ್ದಸ್ಯ ಅರ್ಥವಿಶೇಷ ಉಪಪದ್ಯತೇ | ಕಿಂ ಯಥಾಪ್ರಸಿದ್ಧಮೇವ ಕಾರ್ಯಕರಣಸಜ್ಞಾತಸ್ಯ ಪ್ರೇಷಯಿತ್ಯತ್ವಮ್ ಕಿಂ ವಾ ಸಜ್ಞಾತವ್ಯತಿರಿಕ್ತಸ್ಯ ಸ್ವತನ್ತ್ರಸ್ಯ ಇಚ್ಛಾಮಾತ್ರೇಣೈವ ಮನಆದಿಪ್ರೇಷಯಿತ್ಯತ್ವಮ್ ?-

1. ಧಾತುವಿಗೆ ಉಪಸರ್ಗದಿಂದ ಬೇರೆ ಅರ್ಥವು ಬರುತ್ತದೆ. ಉದಾ : ವಿಹಾರ, ಆಹಾರ.
2. ‘ಕೇನ ಪ್ರೇಷಿತಮ್’ ಎಂದರೆ ‘ಕೇನ ಪುರುಷೇಣ ಪ್ರೇಷಿತಮ್’ ಎಂದು ಅಭಿಪ್ರಾಯವಾಗಬಹುದು. ಆಗ ‘ಪ್ರೇರಕನು ಯಾರು’ ಎಂದು ಪ್ರಶ್ನೆ ; ‘ಕೇನ ಪ್ರಕಾರೇಣ ಪ್ರೇಷಿತಮ್’ ಎಂದೂ ಆಗಬಹುದು. ಆಗ ‘ಯಾವ ಪ್ರಕಾರದ ಪ್ರೇರಣೆ’ ಎಂದು ಪ್ರಶ್ನೆ
3. ಪ್ರೇರಕನ ಸನ್ನಿಧಿಮಾತ್ರದಿಂದ, ಅವನಲ್ಲಿ ಯಾವ ಮಾರ್ಪಾಡೂ ಇಲ್ಲದೆ.

ಇತ್ಯಸ್ಯಾರ್ಥಸ್ಯ ಪ್ರದರ್ಶನಾರ್ಥಂ “ಕೇನೇಷಿತಮ್ ಪತತಿ ಪ್ರೇಷಿತಂ ಮನಃ” ಇತಿ
ವಿಶೇಷಣದ್ವಯಮುಪಪದ್ಯತೇ ||

(ಭಾಷ್ಯಾರ್ಥ)

(ಆಕ್ಷೇಪ) :- ಈ ಅರ್ಥವೇ (ಶ್ರುತಿಯ) ಅಭಿಪ್ರಾಯವಾಗಿದ್ದರೆ “ಕೇನ
ಇಷಿತಮ್” (ಯಾರ ಇಷ್ಟದಂತೆ) ಎಂಬುದರಿಂದಲೇ (ಅಭಿಪ್ರಾಯವು)
ಹೊರಡುವದರಿಂದ “ಪ್ರೇಷಿತಮ್” ಎಂದು ಹೇಳಬೇಕಾಗಿರಲಿಲ್ಲವಲ್ಲ ! ಇದೂ
ಅಲ್ಲದೆ, ಮಾತುಗಳು ಹೆಚ್ಚಾದಷ್ಟೂ ಅರ್ಥವೂ ಹೆಚ್ಚಾಗತಕ್ಕದ್ದು ಯುಕ್ತವಾದ್ದರಿಂದ
ಇಚ್ಛೆಯಿಂದಲೋ, ಕರ್ಮದಿಂದಲೋ, ವಾಕ್ಯನಿಂದಲೋ, ಯಾವದರಿಂದ¹
ಪ್ರೇರಿತವಾಗಿ (ಮನಸ್ಸು ವಿಷಯದಲ್ಲಿ ಎರಗುವದು?) ಎಂಬ ಅರ್ಥವಿಶೇಷವು
(ಈ ಪ್ರಶ್ನೆಗೆ ಇರುವದೆಂದು) ನಿರ್ಣಯಿಸುವದು ಯುಕ್ತ(ವಲ್ಲವೆ?).

(ಪರಿಹಾರ) :- ಅಲ್ಲ. ಏಕೆಂದರೆ (ಇಲ್ಲಿ) ಪ್ರಶ್ನೆಯ ಸಾಮರ್ಥ್ಯದಿಂದ
(ನಮ್ಮ ಅಭಿಪ್ರಾಯವೇ ಸರಿಯೆಂದಾಗುತ್ತದೆ). ಕರ್ಮದ ಕಾರ್ಯವೂ ಅನಿತ್ಯವೂ
ಆಗಿರುವ ದೇಹವೇ ಮುಂತಾದವುಗಳ ಸಂಘಾತದಲ್ಲಿ² ವಿರಕ್ತನಾಗಿ ಇದಕ್ಕಿಂತ
ಬೇರೆಯಾದ ಕೂಟಸ್ಥವಾದ³ ನಿತ್ಯವಸ್ತು(ವಿದೆಯೇ) ಎಂದು ತಿಳಿಯಬೇಕೆಂಬ
ಇಚ್ಛೆಯಿಂದ ಕೇಳುತ್ತಾನೆಂದು (ಪ್ರಶ್ನೆಯ) ಸಾಮರ್ಥ್ಯದಿಂದ⁴
ಯುಕ್ತವಾಗಿರುತ್ತದೆ. ಹಾಗಿಲ್ಲದಿದ್ದರೆ ಇಚ್ಛೆ, ವಾಕ್ಯ, ಕರ್ಮ- ಇವುಗಳಿಂದ
ದೇಹಾದಿಸಂಘಾತವು (ಮನಸ್ಸನ್ನು) ಪ್ರೇರಿಸುತ್ತದೆ ಎಂಬುದು (ಎಲ್ಲರಿಗೂ)
ತಿಳಿದೇ ಇರುವದರಿಂದ (ಈ) ಪ್ರಶ್ನೆಯೇ ನಿರರ್ಥಕವಾಗಿ ಬಿಡುತ್ತಿತ್ತು.

(ಆಕ್ಷೇಪ) :- ಈ ಪಕ್ಷದಲ್ಲಿಯೂ ‘ಪ್ರೇಷಿತಮ್’ ಎಂಬ ಮಾತಿನ
ಅರ್ಥವನ್ನೇನೂ ತೋರಿಸಿದಂತೆಯೇ ಆಗುವದಿಲ್ಲವಲ್ಲ !

(ಪರಿಹಾರ) :- ಹಾಗಲ್ಲ. ಇದು ಸಂಶಯವುಳ್ಳಾತನ ಪ್ರಶ್ನೆಯಾದ್ದರಿಂದ
‘ಪ್ರೇಷಿತಮ್’ ಎಂಬ ಮಾತಿಗೂ ಒಂದಾನೊಂದು ಅರ್ಥವುಂಟು. ಕಾರ್ಯಕರಣ
ಸಂಘಾತವು ಪ್ರೇರಕವೆಂದು ಪ್ರಸಿದ್ಧವಾಗಿದೆಯಷ್ಟೆ ; ಹೀಗೆಯೇ (ಇದಕ್ಕೆ)

-
1. ಕೇನೇಷಿತಮ್, ಕೇನ ಪ್ರೇಷಿತಮ್ - ಕತಮೇನ ಇಷ್ಟಂ, ಕತಮೇನ ಪ್ರೇರಿತಮ್ ?
ಯಾವದರ ಇಚ್ಛೆಯಂತೆ, ಯಾವದರ ಪ್ರೇರಣೆಗೆ ಒಳಪಟ್ಟು ? ಎಂದು ಪೂರ್ವ ಪಕ್ಷಿಯ
ಅರ್ಥ.
 2. ಒಟ್ಟುಗೂಡಿ ಕೆಲಸಮಾಡುವ ಗುಂಪಿನಲ್ಲಿ.
 3. ನಿರ್ವಿಕಾರಿಯಾದ.
 4. ವಾಕ್ಯದಲ್ಲಿ ಈ ಅಭಿಪ್ರಾಯದ ಶಬ್ದವಿಲ್ಲದಿದ್ದರೂ ಪ್ರಶ್ನೆಯ ಸಾರ್ಥಕಕ್ಕಾಗಿ ಹೀಗೆಯೇ
ಕಲ್ಪಿಸಬೇಕು.

ಪ್ರೇರಕತ್ವವಿದೆಯೆ, ಅಥವಾ (ಈ) ಸಂಘಾತಕ್ಕಿಂತ ಬೇರೆಯಾಗಿರುವ ಸ್ವತಂತ್ರವಾದ (ಯಾವದಾದರೊಂದು ತತ್ತ್ವಕ್ಕೆ) ಇಚ್ಛಾಮಾತ್ರದಿಂದಲೇ ಮನುಷ್ಯಗಳನ್ನು ಪ್ರೇರಿಸುವ ಕರ್ತೃತ್ವವಿದೆಯೆ? ¹ ಎಂಬ ಅರ್ಥವನ್ನು ತಿಳಿಸುವದಕ್ಕಾಗಿ “ಯಾವದರ ಇಷ್ಟದಂತೆ ಪ್ರೇರಿತವಾಗಿ ಮನಸ್ಸು (ವಿಷಯದಲ್ಲಿ) ಎರಗುವದು?” ಎಂದು (ಇಷಿತ, ಪ್ರೇಷಿತ ಎಂಬ) ಎರಡು ವಿಶೇಷಣಗಳನ್ನು (ಹಾಕಿರುವದು) ಯುಕ್ತವಾಗಿರುತ್ತದೆ.

ಮನಸ್ಸಿನ ವಿಷಯದ ಪ್ರಶ್ನೆಯ ಅಭಿಪ್ರಾಯ

(ಭಾಷ್ಯ)

೧೩. ನನು ಸ್ವತನ್ತ್ರಂ ಮನಃ ಸ್ವವಿಷಯೇ ಸ್ವಯಂ ಪತತೀತಿ ಪ್ರಸಿದ್ಧಮ್ | ತತ್ರ ಕಥಂ ಪ್ರಶ್ನ ಉಪಪದ್ಯತ ಇತಿ ? ಉಚ್ಯತೇ | ಯದಿ ಸ್ವತನ್ತ್ರಂ ಮನಃ ಪ್ರವೃತ್ತಿನಿವೃತ್ತಿವಿಷಯೇ ಸ್ಯಾತ್, ತರ್ಹಿ ಸರ್ವಸ್ಯಾನಿಷ್ಟಚಿಂತನಂ ನ ಸ್ಯಾತ್ | ಅನರ್ಥಂ ಚ ಜಾನನ್ ಸಂಕಲ್ಪಯತಿ | ಅಭ್ಯಗ್ರದುಃಖೇ ಚ ಕಾರ್ಯೇ ವಾಯಮಾಣಮಪಿ ಪ್ರವರ್ತತ ಏವ ಮನಃ | ತಸ್ಮಾದ್ ಯುಕ್ತ ಏವ “ಕೇನೇಷಿತಮ್” ಇತ್ಯಾದಿಪ್ರಶ್ನಃ ||

(ಭಾಷ್ಯಾರ್ಥ)

(ಆಕ್ಷೇಪ) :- ಮನಸ್ಸು ಸ್ವತಂತ್ರವೆಂದೂ ತನ್ನ ವಿಷಯದಲ್ಲಿ ತಾನೇ ಎರಗುತ್ತಿರುವದೆಂದೂ ಪ್ರಸಿದ್ಧವಾಗಿರುತ್ತದೆ. ಹೀಗಿರುವಲ್ಲಿ ಪ್ರಶ್ನೆಯು ಹೇಗೆ ಹೊಂದುತ್ತದೆ?

(ಪರಿಹಾರ) :- ಹೇಳುತ್ತೇವೆ (ಕೇಳಿ). ಮುಂಬರಿಯುವ ಮತ್ತು ಹಿಂಜಗುವ ವಿಷಯದಲ್ಲಿ ಮನಸ್ಸು ಸ್ವತಂತ್ರವಾಗಿದ್ದಿದ್ದರೆ ಆಗ ಯಾರಿಗೂ ಅನಿಷ್ಟವಾದ ಯೋಚನೆಯುಂಟಾಗಬಾರದಾಗಿತ್ತು. (ಇದು) ಅನರ್ಥವೆಂದು ತಿಳಿದರೂ ಮನಸ್ಸು ಸಂಕಲ್ಪಿಸುತ್ತದೆ ಮತ್ತು ಕೂಡಲೆ ² ದುಃಖವನ್ನು ಕೊಡುವ ಕೆಲಸದಲ್ಲಿ ಬೇಡವೆಂದರೂ ತೊಡಗುತ್ತದೆ. ಆದ್ದರಿಂದ ಯಾರ ಇಚ್ಛಾಮಾತ್ರದಿಂದ ಎಂದು ಮುಂತಾಗಿ ಕೇಳಿರುವ ಪ್ರಶ್ನೆಯು ಯುಕ್ತವೇ ಆಗಿದೆ.

1. ಇಚ್ಛಾದಿಗಳೇ ಮನಸ್ಸನ್ನು ತೊಡಗಿಸುತ್ತವೆ. ಆದ್ದರಿಂದ ಅವುಗಳೇ ಮನಸ್ಸಿಗೆ ಪ್ರೇರಕ ಎಂಬುದು ಎಲ್ಲರಿಗೂ ಗೊತ್ತಿರುವದು ; ಅದನ್ನೇ ಶಾಸ್ತ್ರವು ಹೇಳಿದರೆ ಚಾರ್ವಾಕಸಿದ್ಧಾಂತವೇ ಸರಿಯೆಂದಾಗುತ್ತದೆ ; ಇಲ್ಲದಿದ್ದರೆ ಸಂಘಾತಕ್ಕಿಂತ ಬೇರೆಯಾದ ಆತ್ಮನಿದಾನೆಂಬ ವೈದಿಕಸಿದ್ಧಾಂತವು ನಿಲ್ಲುವದು. ಬೃ. ೪-೩-೬, ಸೂ. ಭಾ. ೩-೩-೫೩.
2. “ಅಭ್ಯಗ್ರದುಃಖೇ” ಎಂಬ (ಆ||) ಪಾಠಕ್ಕೆ ಬಹಳ ಉಗ್ರವಾದ ದುಃಖವನ್ನು ಕೊಡುವ ಎಂದರ್ಥ.

ಪ್ರಾಣೇಂದ್ರಿಯಗಳನ್ನು ಕುರಿತ ಪ್ರಶ್ನೆ

(ಭಾಷ್ಯ)

೧೪. ಕೇನ ಪ್ರಾಣಃ ಯುಕ್ತಃ ನಿಯುಕ್ತಃ ಪ್ರೇರಿತಃ ಸನ್ ಪ್ರೈತಿ ಗಚ್ಛತಿ ಸ್ವವ್ಯಾಪಾರಂ ಪ್ರತಿ | “ಪ್ರಥಮಃ” ಇತಿ ಪ್ರಾಣವಿಶೇಷಣಂ ಸ್ಯಾತ್, ತತ್ಪೂರ್ವಕತ್ವಾತ್ ಸರ್ವೇಂದ್ರಿಯಪ್ರವೃತ್ತಿನಾಮ್ | ಕೇನ ಇಷಿತಾಂ ವಾಚಮ್ ಇಮಾಂ ಶಬ್ದಲಕ್ಷಣಾಂ ವದಂತಿ ಲೌಕಿಕಾಃ | ತಥಾ ಚಕ್ಷುಃ ಶ್ರೋತ್ರಂ ಚ ಸ್ವೇ ಸ್ವೇ ವಿಷಯೇ ಕ ಉ ದೇವಃ ದ್ಯೋತನವಾನ್ ಯುನಕ್ತಿ ನಿಯುಜ್ಞ್ಕೀ ಪ್ರೇರಯತಿ ||

(ಭಾಷ್ಯಾರ್ಥ)

ಯಾರಿಂದ ಯುಕ್ತವಾಗಿ ಎಂದರೆ ಕಟ್ಟುವಡೆದು ಎಂದರೆ ಪ್ರೇರಿತವಾಗಿ, ಪ್ರಾಣವು ತನ್ನ ಕೆಲಸದಲ್ಲಿ ಸಾಗುತ್ತದೆ ಎಂದರೆ ಹೋಗುತ್ತದೆ ? ಪ್ರಥಮ ಎಂಬುದು ಪ್ರಾಣಕ್ಕೆ ವಿಶೇಷಣವಾಗಬಹುದು ; ಏಕೆಂದರೆ ಸಕಲ ಇಂದ್ರಿಯಗಳ ಪ್ರವೃತ್ತಿಗಳೂ ಆ (ಪ್ರಾಣದ) ಸಹಾಯದಿಂದಲೇ (ನಡೆಯುತ್ತವೆ).¹ ಯಾರ ಇಚ್ಛೆಯಂತೆ ಈ ಶಬ್ದರೂಪವಾದ² ವಾಕ್ಯನ್ನು ಜನರು ಆಡುತ್ತಿರುವರು? ಇದರಂತೆ ಚಕ್ಷುರಿಂದ್ರಿಯವನ್ನೂ ಶ್ರೋತ್ರೇಂದ್ರಿಯವನ್ನೂ ತನ್ನತನ್ನ ವಿಷಯದಲ್ಲಿ ಯಾವ ದೇವನು (ಯಾವ) ಪ್ರಕಾಶವುಳ್ಳವನು “ಯುನಕ್ತಿ” ಎಂದರೆ ಕಟ್ಟು ಮಾಡುತ್ತಿರುವನು, ಪ್ರೇರಿಸುತ್ತಿರುವನು?

ಗುರುವಿನ ಉತ್ತರ

(ಭಾಷ್ಯ)

೧೫. ಏವಂ ಪೃಷ್ಟವತೇ ಯೋಗ್ಯಾಯ ಆಹ ಗುರುಃ “ಶೃಣು ಯತ್ ತ್ವಂ ಪೃಚ್ಛಸಿ, ಮನಆದಿಕರಣಜಾತಸ್ಯ ಕೋ ದೇವಃ ಸ್ವವಿಷಯಂ ಪ್ರತಿ ಪ್ರೇರಯಿತಾ ಕಥಂ ವಾ ಪ್ರೇರಯತೀತಿ” ||

(ಭಾಷ್ಯಾರ್ಥ)

ಹೀಗೆಂದು ಕೇಳಿದ ಯೋಗ್ಯನಾದ (ಶಿಷ್ಯನಿಗೆ)³ ಗುರು ಹೇಳುತ್ತಾನೆ : “ಮನಸ್ಸು ಮುಂತಾದ ಕರಣಸಮೂಹವನ್ನು ಯಾವ ದೇವನು ತನ್ನ ವಿಷಯದ

1. ಪ್ರ. ೨-೪ ; ಭಾಂ. ೫-೧-೧೨ ರಿಂದ ೧೫.

2. ಇಲ್ಲಿ ವದಂತಿ - ಮಾತಾಡುತ್ತಿರುವರು- ಎಂಬ ಕ್ರಿಯಾಪದಕ್ಕೆ ಅನುಗುಣವಾಗಿ ವ್ಯಕ್ತವಾಗಿರುವ ಶಬ್ದರೂಪವನ್ನೇ ಗ್ರಹಿಸಬೇಕು. ಕರಣಗಳ ವ್ಯಾಪಾರವು ಯಾರಿಂದ ನಡೆಯುವದು ? ಎಂಬುದೇ ಪ್ರಶ್ನೆಯ ತಿರುಳಾಗಿರುವದರಿಂದ ವಾಗಿಂದ್ರಿಯದ ವ್ಯಾಪಾರವಾದ ಮಾತಾಡುವಿಕೆ ಎಂಬುದು ಯಾರ ಇಚ್ಛೆಯಂತೆ ನಡೆಯುತ್ತಿರುವದು?- ಎಂದೇ ವಾಕ್ಯಾರ್ಥ.

3. ಶಿಷ್ಯನ ಗುಣಗಳು ಯಾವವೆಂಬುದಕ್ಕೆ ಮುಂ. ೧-೨-೧೩ ನೋಡಿ.

ಕಡೆಗೆ ಪ್ರೇರಿಸಿ (ಕಳುಹಿಸುತ್ತಾನೆ?) ಮತ್ತು ಹೇಗೆ ಪ್ರೇರೇಪಿಸುತ್ತಾನೆ ಎಂದು ನೀನು ಕೇಳಿದೆಯಷ್ಟೆ. (ಅದನ್ನು ಹೇಳುವೆನು ಕೇಳು).

(ಉಪನಿಷತ್ತು)

ಶ್ರೋತ್ರಸ್ಯ ಶ್ರೋತ್ರಂ ಮನಸೋ ಮನೋ ಯದ್

ವಾಚೋ ಹ ವಾಚಂ ಸ ಉ ಪ್ರಾಣಸ್ಯ ಪ್ರಾಣಃ |

ಚಕ್ಷುಷಶ್ಚಕ್ಷುರತಿಮುಚ್ಯ ಧೀರಾಃ

ಪ್ರೇತ್ಯಾಸ್ಮಾಲ್ಲೋಕಾದಮೃತಾ ಭವಂತಿ

|| ೨ ||

೨. (ಅದು) ಶ್ರೋತ್ರಕ್ಕೆ ಶ್ರೋತ್ರವು, ಮನಸ್ಸಿಗೆ ಮನಸ್ಸು, ವಾಕ್ಯಕ್ಕೆ ವಾಕ್ಯ ಮತ್ತು ಅದೇ ಪ್ರಾಣಕ್ಕೆ ಪ್ರಾಣವು, ಚಕ್ಷುವಿಗೆ ಚಕ್ಷುವು. ಹೀಗಿರುವದರಿಂದ ಧೀರರು (ತಪ್ಪುತಿಳಿವಳಿಕೆಯನ್ನು) ಬಿಟ್ಟು ಈ ಲೋಕದಿಂದ ಹೊರಟುಹೋಗಿ ಅಮೃತರಾಗುವರು.

ಆತ್ಮನು ಶ್ರೋತ್ರವೇ ಮುಂತಾದವುಗಳನ್ನೂ ಅರಿಯುವ ಚೈತನ್ಯವು

(ಭಾಷ್ಯ)

೧೬. ಶ್ರೋತ್ರಸ್ಯ ಶ್ರೋತ್ರಮ್ | ಶೃಣೋತ್ಯನೇನೇತಿ ಶ್ರೋತ್ರಮ್ | ಶಬ್ದಸ್ಯ ಶ್ರವಣಂ ಪ್ರತಿ ಕರಣಂ ಶಬ್ದಾಭಿವ್ಯಂಜ್ಜಕಂ ಶ್ರೋತ್ರಮಿಂದ್ರಿಯಮ್ | ತಸ್ಯ ಶ್ರೋತ್ರಂ ಸ ಯಸ್ತ್ವಯಾ ಪೃಷ್ಠಃ “ಚಕ್ಷು ಶ್ರೋತ್ರಂ ಕ ಉ ದೇವೋ ಯುನಕ್ತಿ” (೧) ಇತಿ | ಆಸೌ ಏವಂವಿಶಿಷ್ಟಃ ಶ್ರೋತ್ರಾದೀನಿ ನಿಯುಜ್ಞಿಕ್ತೇ— ಇತಿ ವಕ್ತವ್ಯೇ, ನನ್ವೇತದನನುರೂಪಂ ಪ್ರತಿವಚನಂ ‘ಶ್ರೋತ್ರಸ್ಯ ಶ್ರೋತ್ರಮ್’ ಇತಿ | ನೈಷ ದೋಷಃ | ತಸ್ಯ ಅನ್ಯಥಾ ವಿಶೇಷಾನವಗಮಾತ್ | ಯದಿ ಹಿ ಶ್ರೋತ್ರಾದಿವ್ಯಾಪಾರವ್ಯತಿರಿಕ್ತೇನ ಸ್ವವ್ಯಾಪಾರೇಣ ವಿಶಿಷ್ಟಃ ಶ್ರೋತ್ರಾದಿನಿಯೋಕ್ತಾ ಅವಗಮ್ಯೇತ ದಾತ್ರಾದಿಪ್ರಯೋಕ್ತವತ್ ತದಾ ಇದಮ್ ಅನನುರೂಪಂ ಪ್ರತಿವಚನಮ್ ಸ್ಯಾತ್ | ನ ತ್ವಿಹ ಶ್ರೋತ್ರಾದೀನಾಂ ಪ್ರಯೋಕ್ತಾ ಸ್ವವ್ಯಾಪಾರವಿಶಿಷ್ಟೋ ಲವಿತ್ರಾದಿವದ್ ಅಧಿಗಮ್ಯತೇ | ಶ್ರೋತ್ರಾದೀನಾಮೇವ ತು ಸಂಹತಾನಾಂ ವ್ಯಾಪಾರೇಣ ಆಲೋಚನ ಸಂಜ್ಞಲ್ಪಾಧ್ಯವಸಾಯಲಕ್ಷಣೇನ ಫಲಾವಸಾನಲಿಜ್ಞೇನ ಅವಗಮ್ಯತೇ - ಅಸ್ತಿ ಹಿ ಶ್ರೋತ್ರಾದಿಭಿರಸಂಹತೋ ಯತ್ಪ್ರಯೋಜನಪ್ರಯುಕ್ತಃ ಶ್ರೋತ್ರಾದಿಕಲಾಪಃ, ಗೃಹಾದಿವದಿತಿ ಸಂಹತಾನಾಂ ಪರಾರ್ಥತ್ವಾದವಗಮ್ಯತೇ ಶ್ರೋತ್ರಾದೀನಾಂ ಪ್ರಯೋಕ್ತಾ | ತಸ್ಮಾತ್ ಅನುರೂಪಮೇವೇದಂ ಪ್ರತಿವಚನಂ ‘ಶ್ರೋತ್ರಸ್ಯ ಶ್ರೋತ್ರಮ್’ ಇತ್ಯಾದಿ ||

(ಭಾಷ್ಯಾರ್ಥ)

“ಶ್ರೋತ್ರಕ್ಕೆ ಶ್ರೋತ್ರವು.” ಯಾವದರಿಂದ ಕೇಳುತ್ತಾರೋ ಅದು ಶ್ರೋತ್ರವು. ಶಬ್ದವನ್ನು ಕೇಳುವದಕ್ಕೆ ಕರಣವಾಗಿ ಶಬ್ದವನ್ನು ತೋರಿಸಿಕೊಡುವ ಇಂದ್ರಿಯವು ಶ್ರೋತ್ರವು. “ಚಕ್ಷುವನ್ನೂ ಶ್ರೋತ್ರವನ್ನೂ ಯಾವ ದೇವನು ಕಟ್ಟುಮಾಡುತ್ತಿರುವನು?” (೧) ಎಂದು ನೀನು ಕೇಳಿದೆಯಷ್ಟೆ, ಆತನು ಅದಕ್ಕೆ ಶ್ರೋತ್ರವು.

(ಆಕ್ಷೇಪ) :- “ಇಂಥ ಗುಣಗಳಿಂದ ಕೂಡಿದ ಇಂಥವನು ಶ್ರೋತ್ರಾದಿಗಳನ್ನು ಕಟ್ಟುಮಾಡುತ್ತಿರುವನು” ಎಂದು ಹೇಳುವದನ್ನು ಬಿಟ್ಟು “ಶ್ರೋತ್ರಕ್ಕೂ ಶ್ರೋತ್ರವು” ಎಂದು (ಹೇಳಿದ) ಈ (ಉತ್ತರವು) ಅನುಗುಣವಾಗಲಿಲ್ಲವೆನ್ನಬೇಕಲ್ಲವೆ?

(ಪರಿಹಾರ) :- ಇದು ತಪ್ಪಲ್ಲ. ಏಕೆಂದರೆ ಆತನಿಗೆ ಬೇರೆ ರೀತಿಯಾದ (ಯಾವದೊಂದು) ವಿಶೇಷರೂಪವೂ ತಿಳಿಯಬರುವಂತಿಲ್ಲ. ಶ್ರೋತ್ರೇಂದ್ರಿಯವೇ ಮುಂತಾದವುಗಳ ವ್ಯಾಪರವಲ್ಲದೆ ತನ್ನ ಒಂದು ವ್ಯಾಪಾರದಿಂದೊಡಗೂಡಿದ ಶ್ರೋತ್ರಾದಿಗಳನ್ನು ಕಟ್ಟುಮಾಡುವಾತನು ಕುಡುಗೋಲು ಮುಂತಾದವುಗಳನ್ನುಪಯೋಗಿಸುವವನಂತೆ¹ (ಬೇರೆಯಾಗಿ) ತಿಳಿಯಬರುವಹಾಗಿದ್ದಿದ್ದರೆ ಆಗ ಈ ಉತ್ತರವು ಅನುಗುಣವಾಗಿಲ್ಲವೆಂದಾಗುತ್ತಿತ್ತು. ಆದರೆ ಶ್ರೋತ್ರಾದಿಗಳನ್ನು ಪ್ರೇರಿಸುವ (ಆತ್ಮನು) ಪೈರುಕೊಯ್ಯುವವನೇ ಮುಂತಾದವರಂತೆ ತನ್ನ ವ್ಯಾಪಾರದಿಂದೊಡಗೂಡಿದವನಾಗಿ (ಬೇರೆಯಾಗಿ) ಕಂಡುಬರುತ್ತಿಲ್ಲ. ಮತ್ತೇನೆಂದರೆ ಶ್ರೋತ್ರಾದಿಗಳೇ ಒಟ್ಟು ಸೇರಿಕೊಂಡು (ತೋರಿಸುತ್ತಿರುವ) ಆಲೋಚನೆ, ಸಂಕಲ್ಪ, ಅಧ್ಯವಸಾಯ² ಎಂಬ ವ್ಯಾಪಾರಗಳು ಫಲದಲ್ಲಿ

1. 'ಕುಡುಗೋಲಿನಿಂದ ಪೈರನ್ನು ಕೊಯ್ಯುತ್ತಿರುವವನೇ ರಾಮನು' ಎಂಬಲ್ಲಿ ಕುಡುಗೋಲನ್ನುಪಯೋಗಿಸುವ ವ್ಯಾಪಾರವಿಶೇಷವು ರಾಮನಲ್ಲಿರುವದು ಕಂಡುಬರುತ್ತದೆ ; ಆದರೆ ಶ್ರೋತ್ರಾದಿಗಳನ್ನು ಪ್ರೇರಿಸುವವನು 'ಆತ್ಮನು' ಎಂಬಲ್ಲಿ ಹಾಗಿಲ್ಲ, ಏಕೆಂದರೆ ಆತ್ಮನಲ್ಲಿ ಸ್ವತಃ ಯಾವ ವ್ಯಾಪಾರವೂ ಇರುವದಿಲ್ಲ. ಸೂ. ಭಾ. ೨-೩-೪೦.

2. ಇಂದ್ರಿಯಗಳಿಗೂ ವಿಷಯಕ್ಕೂ ಸಂಬಂಧವಾಗಲು ಕೂಡಲೆ ಆಗುವ ಅರಿವು ಆಲೋಚನವು (sensation) ; ಹೀಗೆ ಮಾಡತಕ್ಕದ್ದು, ಹೀಗೆ ಮಾಡತಕ್ಕದ್ದಲ್ಲ- ಎಂದು ವಿಂಗಡಿಸುವದು ಸಂಕಲ್ಪವು ; ಇದು ಇಂಥದ್ದು, ಹೀಗೆ ಮಾಡಬೇಕು- ಎಂದು ನಿಶ್ಚಯಿಸುವದು ಅಧ್ಯವಸಾಯವು.

ಕೊನೆಗಾಣುವವೆಂಬ ಲಿಂಗದಿಂದ¹ '(ಈ) ಶ್ರೋತ್ರಾದಿಗಳೊಡನೆ ಸೇರಿಕೊಳ್ಳದೆ ಇರುವವನೊಬ್ಬಾತನು ಇರುತ್ತಾನೆ ; ಆತನ ಪ್ರಯೋಜನಕ್ಕಾಗಿಯೇ ಶ್ರೋತ್ರಾದಿಗಳ ಗುಂಪು ಮನೆಯೇ ಮುಂತಾದವುಗಳಂತೆ ವ್ಯಾಪಾರಮಾಡುತ್ತಿದೆ' ಎಂದು, ಒಟ್ಟುಗೂಡಿರುವ ವಸ್ತುಗಳು ಮತ್ತೊಂದಕ್ಕಾಗಿರುವದರಿಂದ², ಶ್ರೋತ್ರಾದಿಗಳನ್ನು ಪ್ರೇರಿಸುವಾತನು ತಿಳಿದುಬರುತ್ತಿದಾನೆ. ಆದ್ದರಿಂದ "ಶ್ರೋತ್ರಕ್ಕೆ ಶ್ರೋತ್ರವು" ಎಂದು ಮುಂತಾಗಿ (ಕೊಟ್ಟಿರುವ) ಉತ್ತರವು ಅನುಗುಣವಾಗಿಯೇ ಇರುತ್ತದೆ.

(ಭಾಷ್ಯ)

೧೨. ಕಃ ಪುನರತ್ರ ಪದಾರ್ಥಃ ಶ್ರೋತ್ರಸ್ಯ ಶ್ರೋತ್ರಮಿತ್ಯಾದೇಃ ? ನ ಹ್ಯತ್ರ ಶ್ರೋತ್ರಸ್ಯ ಶ್ರೋತ್ರಾನ್ತರೇಣಾರ್ಥಃ, ಯಥಾ ಪ್ರಕಾಶಸ್ಯ ಪ್ರಕಾಶಾನ್ತರೇಣ | ನೈಷ ದೋಷಃ | ಅಯಮತ್ರ ಪದಾರ್ಥಃ - ಶ್ರೋತ್ರಂ ತಾವತ್ ಸ್ವವಿಷಯವ್ಯಾಜ್ಞಾನಸಮರ್ಥಂ ದೃಷ್ಟಮ್ | ತತ್ತು³ ಸ್ವವಿಷಯವ್ಯಾಜ್ಞಾನಸಾಮರ್ಥ್ಯಂ ಶ್ರೋತ್ರಸ್ಯ ಚೈತನ್ಯೇ ಹ್ಯಾತ್ಮಜ್ಯೋತಿಷಿ ನಿತ್ಯೇಽಸಂಹತೇ ಸರ್ವಾನ್ತರೇ ಸತಿ ಭವತಿ, ನಾಸತಿ ಇತ್ಯತಃ 'ಶ್ರೋತ್ರಸ್ಯ ಶ್ರೋತ್ರಮ್' ಇತ್ಯಾದ್ಯುಪಪದ್ಯತೇ | ತಥಾ ಚ ಶ್ರುತ್ಯನ್ತರಾಣಿ "ಆತ್ಮನೈವಾಯಂ ಜ್ಯೋತಿಷಾಽಽಪ್ತೇ" (ಬೃ. ೪-೩-೬), 'ತಸ್ಯ ಭಾಸಾ ಸರ್ವಮಿದಂ ವಿಭಾತಿ' (ಮುಂ. ೨-೨-೧೦), "ಯೇನ ಸೂರ್ಯಸ್ತಪತಿ ತೇಜಸೇದ್ಧಃ" (ತೈ. ಬ್ರಾ. ೩-೧೨-೯-೨)- ಇತ್ಯಾದೀನಿ | "ಯದಾದಿತ್ಯಗತಂ ತೇಜೋ ಜಗದ್ಭಾಸಯತೇಽಖಿಲಮ್ ||" (ಗೀ. ೧೫-೧೨) "ಕ್ಷೇತ್ರಂ ಕ್ಷೇತ್ರೀ ತಥಾ ಕೃತ್ಸ್ನಂ ಪ್ರಕಾಶ ಯತಿ ಭಾರತ ||" (ಗೀ. ೧೩-೩೩) ಇತ್ಯಾದಿ ಗೀತಾಸು | ಕಾರಕೇ ಚ "ನಿತ್ಯೋಽ ನಿತ್ಯಾನಾಂ ಚೇತನಶ್ಚೇತನಾನಾಮ್" (ಕ. ೨-೨-೧೩) ಇತಿ | ಶ್ರೋತ್ರಾದ್ಯೇವ ಸರ್ವಸ್ಯಾತ್ಮಭೂತಂ ಚೇತನಮ್ ಇತಿ ಪ್ರಸಿದ್ಧಮ್ | ತದಿಹ ನಿವರ್ತ್ಯತೇ | ಅಸ್ತಿ 'ಕಿಮಪಿ ವಿಧ್ವದ್ಭದ್ಭಿಗಮ್ಯಂ ಸರ್ವಾನ್ತರತಮಂ

1. ಆಲೋಚನೆ, ಸಂಕಲ್ಪ, ನಿಶ್ಚಯ- ಇವುಗಳು ಯಾವ ಅನುಭವದಲ್ಲಿ ಕೊನೆಗಾಣುವವೋ ಅದೇ ಫಲವು ; ಆ ಫಲಚೈತನ್ಯವೇ ಆತ್ಮನು. ಆದರೂ ಆಲೋಚನೆಯೇ ಮುಂತಾದವು ಕೊನೆಯಲ್ಲಿ ಅನುಭವವುಂಟಾಗುವಂತೆ ತೋರುವದರಿಂದ ಅದನ್ನು ಫಲವೆಂದಿದೆ. ಆಲೋಚನವೇ ಮುಂತಾದ ವ್ಯಾಪಾರಗಳಿಂದಾಗುವ ಫಲವು ಯಾರಿಗೋಸ್ಕರವೋ ಅವನು ಆತ್ಮನು ಎಂದು ಸಾಮಾನ್ಯರು ಫಲರೂಪವಾದ ಲಿಂಗದಿಂದ ಆತ್ಮನನ್ನು ಊಹಿಸಿಕೊಳ್ಳ ಬೇಕಾಗಿದೆಯೇ ಹೊರತು ಆತ್ಮನ ವ್ಯಾಪಾರದಿಂದ ಇಂಥವನು ಆತ್ಮನೆಂದು ನಿಶ್ಚಯಿಸುವದಕ್ಕೆ ಬರುವದಿಲ್ಲ ಎಂದು ಭಾವ.
2. ಸಂಘಾತವು ಪರಾರ್ಥವಾಗಿರುತ್ತದೆ ಎಂಬ ಸಾಂಖ್ಯರ ಯುಕ್ತಿಯನ್ನು ವೇದಾಂತಿಗಳೂ ವ್ಯವಹಾರದಲ್ಲಿ ಉಪಯೋಗಿಸುವರು. ಕ. ಭಾ. ೨-೨-೧, ಪ್ರ. ಭಾ. ೪-೧, ತೈ. ಭಾ. ೨-೨, ಐ. ಭಾ. ೧-೩.
3. (ವಾ||) ಪಾಠ.

ಕೂಟಸ್ಥಮಜಮಜರಮಮೃತಮಭಯಮ್ ಶ್ರೋತ್ರಾದೇರಪಿ ಶ್ರೋತ್ರಾದಿ
ತತ್ಸಾಮರ್ಥ್ಯನಿಮಿತ್ತಮ್¹ ಇತಿ ಪ್ರತಿವಚನಂ ಶಬ್ದಾರ್ಥಶ್ಚೋಪಪದ್ಯತ ಏವ ||

(ಭಾಷ್ಯಾರ್ಥ)

(ಆಕ್ಷೇಪ) :- ಹಾಗಾದರೆ ಇಲ್ಲಿ “ಶ್ರೋತ್ರಕ್ಕೂ ಶ್ರೋತ್ರವು” ಎಂಬ ಮಾತಿನ ಅರ್ಥವೇನು ? ಬೆಳಕಿಗೆ ಮತ್ತೊಂದು ಬೆಳಕಿನಿಂದ ಆಗಬೇಕಾದದ್ದೇನೂ ಹೇಗೆ ಇರುವುದಿಲ್ಲವೋ, ಹಾಗೆಯೇ ಶ್ರೋತ್ರೇಂದ್ರಿಯಕ್ಕೆ ಮತ್ತೊಂದು ಶ್ರೋತ್ರದಿಂದ ಆಗಬೇಕಾದದ್ದೇನೂ ಇರುವುದಿಲ್ಲವಲ್ಲ !

(ಪರಿಹಾರ) :- ಇದೇನೂ ತಪ್ಪಲ್ಲ. ಇಲ್ಲಿ ಈ ಮಾತಿಗೆ ಈ ಅರ್ಥವಿದೆ. ಶ್ರೋತ್ರವಂತೂ ತನ್ನ ವಿಷಯವನ್ನು ತಿಳಿಸಿಕೊಡುವದಕ್ಕೆ ಸಮರ್ಥವಾಗಿದೆ ಎಂಬುದು ಕಂಡೇ ಇದೆ. ಆದರೆ ಶ್ರೋತ್ರಕ್ಕೆ ತನ್ನ ವಿಷಯವನ್ನು ತಿಳಿಸುವ ಈ ಸಾಮರ್ಥ್ಯವು ಚೈತನ್ಯರೂಪವೂ ನಿತ್ಯವೂ ಮತ್ತೊಂದರೊಂದಿಗೆ ಸೇರಿಕೊಳ್ಳದೆ ಇರುವದೂ ಎಲ್ಲಕ್ಕೂ ಒಳಗಿರುವದೂ ಆದ ಆತ್ಮಜ್ಯೋತಿಯಿದ್ದರೆ ಉಂಟಾದೀತೇ ಹೊರತು ಇಲ್ಲದಿದ್ದರೆ (ಉಂಟಾಗಲಾರ)ದಾದ್ದರಿಂದ² “ಶ್ರೋತ್ರಕ್ಕೆ ಶ್ರೋತ್ರವು” ಎಂದು ಮುಂತಾಗಿ³ (ಅದನ್ನು ಕರೆದಿರುವದು) ಯುಕ್ತವಾಗಿರುತ್ತದೆ. “ಈತನು ಆತ್ಮನ ಬೆಳಕಿನಿಂದಲೇ ಕುಳಿತಿರುವನು...” (ಬೃ. ೪-೩-೬), “ಆತನ ಬೆಳಕಿನಿಂದ ಇದೆಲ್ಲವೂ ಬೆಳಗುತ್ತಿರುವದು” (ಮುಂ. ೨-೨-೧೦), “ಯಾವ ತೇಜಸ್ಸಿನಿಂದ ಹೊತ್ತಿಕೊಂಡು ಸೂರ್ಯನು ತಪಿಸುತ್ತಿರುವನೋ” (ತೈ.ಬ್ರಾ. ೩-೧೨-೯-೨) ಮುಂತಾದ ಬೇರೆಯ ಶ್ರುತಿಗಳೂ ಹಾಗೆಂದೇ (ಹೇಳುತ್ತವೆ). “ಆದಿತ್ಯನಲ್ಲಿರುವ ಯಾವ ಬೆಳಕು ಜಗತ್ತೆಲ್ಲವನ್ನೂ ಬೆಳಗುತ್ತಿರುವದೋ (ಅದು ನನ್ನದೇ)” (ಗೀ. ೧೫-೧೨), “ಎಲೈ ಭರತವಂಶೋತ್ಪನ್ನನೆ, (ಸೂರ್ಯನು ಲೋಕವೆಲ್ಲವನ್ನೂ ಹೇಗೆ ಬೆಳಗುತ್ತಿರುವನೋ ಹಾಗೆಯೇ) ಕ್ಷೇತ್ರಿ(ಯಾದ ಆತ್ಮನು) ಕ್ಷೇತ್ರವೆಲ್ಲವನ್ನೂ⁴ ಬೆಳಗುತ್ತಿರುವನು” (ಗೀ. ೧೩-೩೩) ಎಂದು ಮುಂತಾಗಿ⁵ ಭಗವದ್ಗೀತೆಯಲ್ಲಿರುತ್ತದೆ. ಕರೋಪನಿಷತ್ತಿನಲ್ಲಿಯೂ “ಅನಿತ್ಯರುಗಳಲ್ಲಿ

1. ‘ನಿಮಿತ್ತಮ್ ಇತಿ’ ಎಂಬುದು ‘ನಿಮಿತ್ತಮ್ ಇತೀತಿ’ ಎಂದಿರಬೇಕೆಂದು ತೋರುತ್ತದೆ.
2. ಕಿವಿಯಿಂದ ಕೇಳುತ್ತಾನೆ ಎಂಬ ವ್ಯವಹಾರವು ಲೋಕದಲ್ಲಿದ್ದರೂ ನಿಜವಾಗಿ ಕೇಳುವಿಕೆ ಮುಂತಾದ ಅರಿವು ಆತ್ಮಚೈತನ್ಯದಿಂದಲೇ ಆಗುವದು. ಶ್ರೋತ್ರಾದಿಗಳು ಬರಿಯ ಕರಣಗಳು. ಬೃ. ಭಾ. ೧-೪-೧೦, ೩-೪-೨ ; ಕ. ಭಾ. ೨-೧-೩ ; ಐ. ಭಾ. ೩-೧.
3. ಬೃ. ಭಾ. ೩-೪-೨, ೪-೩-೩೦ ; ಐ. ೧ ಉಪಸ ಕಾರಭಾಷ್ಯ.
4. ಸ್ಥೂಲಸೂಕ್ಷ್ಮದೇಹಗಳೆರಡನ್ನೂ. ಕ್ಷೇತ್ರಶಬ್ದದ ವಿವರಣೆಯನ್ನು ನೋಡಿದರೆ ಗೀತೆಯಲ್ಲಿ ಇಚ್ಛಾಜ್ಞಾನಾದಿಮನಶಕ್ತಿಗಳೆಲ್ಲವೂ ಕ್ಷೇತ್ರವೇ ಎಂದು ಸ್ಪಷ್ಟವಾಗುತ್ತದೆ.
5. ಮುಂತಾಗಿ ಎಂಬ ಮಾತಿನಿಂದ ‘ಜ್ಯೋತಿಗಳಿಗೆಲ್ಲಕ್ಕೂ ಅದು ಜ್ಯೋತಿಯು’ (ಗೀ.೧೩-೧೨) ಮುಂತಾದದ್ದನ್ನು ಗ್ರಹಿಸಬೇಕು.

ನಿತ್ಯನಾಗಿ ಚೇತನರಲ್ಲಿ ಚೇತನನಾಗಿ" (ಕ. ೨-೨-೧೩) ಎಂದಿದೆ. ಶ್ರೋತ್ರವೇ ಮುಂತಾದದ್ದು ಎಲ್ಲರಿಗೂ ಆತ್ಮನಾಗಿರುವ ಚೇತನವೆಂದು (ಲೋಕದಲ್ಲಿ) ಪ್ರಸಿದ್ಧವಾಗಿರುತ್ತದೆಯಷ್ಟೆ? ಆ (ತಪ್ಪುತಿಳಿವಳಿಕೆಯನ್ನು) "ಜ್ಞಾನಿಗಳ ಬುದ್ಧಿಗೆ (ಮಾತ್ರ) ಗೋಚರವಾಗಿರುವದಾಗಿಯೂ¹ ಎಲ್ಲಕ್ಕಿಂತಲೂ ಒಳಗಿರುವ (ಆತ್ಮನಾಗಿಯೂ)² ಕೂಟಸ್ಥವಾಗಿಯೂ³ ಜನ್ಮರಹಿತವಾಗಿಯೂ ಮುಪ್ಪಿಲ್ಲದ್ದಾಗಿಯೂ ಮರಣವಿಲ್ಲದಾಗಿಯೂ ಭಯರಹಿತವಾಗಿಯೂ⁴ ಶ್ರೋತ್ರಾದಿಗಳಿಗೂ ಶ್ರೋತ್ರಾದಿಯಾಗಿದ್ದುಕೊಂಡು⁵ ಅವುಗಳಲ್ಲಿರುವ ಸಾಮರ್ಥ್ಯಕ್ಕೂ ನಿಮಿತ್ತವಾಗಿಯೂ ಇರುವ ಯಾವದೋ ಒಂದು (ತತ್ತ್ವ)ವಿರುವದು" ಎಂದು ಹೇಳಿ ನಿವಾರಿಸಿರುತ್ತದೆ. ಆದ್ದರಿಂದ ಇಲ್ಲಿ ಉತ್ತರವೂ ಶಬ್ದಾರ್ಥವೂ ಹೊಂದುಗೆಯಾಗಿಯೇ ಇರುತ್ತದೆ.

(ಭಾಷ್ಯ)

೧೮. ತಥಾ ಮನಸಃ ಅಂತಃಕರಣಸ್ಯ ಮನಃ | ನ ಹ್ಯಂತಃಕರಣಮ್ ಅಂತರೇಣ ಚೈತನ್ಯಜ್ಯೋತಿಷೋದೀಧಿತಿಂ ಸ್ವವಿಷಯಸಂಜ್ಞಲ್ಪಾದ್ಯವಸಾಯಾದಿಸಮರ್ಥಂ ಸ್ಯಾತ್ | ತಸ್ಮಾನ್ಮನಸೋಽಪಿ ಮನ ಇತಿ | ಇಹ ಬುದ್ಧಿಮನಸೀ ಏಕೀಕೃತ್ಯ ನಿರ್ದೇಶೋ 'ಮನಸಃ' ಇತಿ ||

(ಭಾಷ್ಯಾರ್ಥ)

ಇದರಂತೆ ಮನಸ್ಸಿಗೆ ಎಂದರೆ ಅಂತಃಕರಣಕ್ಕೂ (ಅದು) ಮನಸ್ಸು ಏಕೆಂದರೆ ಚೈತನ್ಯಜ್ಯೋತಿಯ ಬೆಳಕಿದ್ದ ಹೊರತು⁶ ಅಂತಃಕರಣವು ತನ್ನ ವಿಷಯವನ್ನು ಸಂಕಲ್ಪಿಸುವದು, ನಿಶ್ಚಯಿಸುವದು- ಮುಂತಾದವುಗಳನ್ನು⁷

1. ತೋರತಕ್ಕದ್ದಾಗಿಯೂ ಎಂದರ್ಥ ; ಅವರ ಜ್ಞಾನಕ್ಕೆ ವಿಷಯವೆಂದೇನೂ ಅರ್ಥವಲ್ಲ. ಬೃ. ಭಾ. ೧-೪-೧೦. ಈಗ ನಮಗೆ ಅಜ್ಞಾನದಿಂದಲೇ ಆತ್ಮಚೈತನ್ಯವಿಲ್ಲವೆಂಬ ಭ್ರಾಂತಿಯಾಗಿರುತ್ತದೆ- ಎಂದು ಭಾವ. ಕ. ಭಾ. ೧-೩-೧೨, ಗೀ. ಭಾ. ೨-೨೧.
2. ಬೃ. ೩-೪-೨, ತೈ. ೨-೫.
3. ಯಾವ ಮಾರ್ಪಾಡೂ ಇಲ್ಲದೆ, ಇದ್ದಂತೆ ಇರುವದಾಗಿಯೂ.
4. ಬೃ. ೪-೪-೨೫ನ್ನು ಸೂಚಿಸುವ ವಿಶೇಷಣಗಳಿವು.
5. "ಶ್ರೋತ್ರಾದಿಸಾಮರ್ಥ್ಯನಿಮಿತ್ತಮ್" ಎಂದಿಷ್ಟೇ ಇರುವ (ಹಿ||) ಪಾಠದಲ್ಲಿ 'ಶ್ರೋತ್ರಾದಿಗಳಲ್ಲಿರುವ ಸಾಮರ್ಥ್ಯಕ್ಕೂ ನಿಮಿತ್ತವಾಗಿಯೂ' ಎಂದು ಕನ್ನಡಿಸಿದರೆ ಸಾಕಾಗುವದು.
6. "ಅಂತರೇಣ ಚೈತನ್ಯಜ್ಯೋತಿಷಾ ದೀಪಿತಮ್" ಎಂಬ (ಆ||) ಪಾಠದಲ್ಲಿ ದೀಪಿತಮ್ ಎಂಬುದು ದೀಪ್ತಿಮ್ ಎಂದಾದರೂ ಇರಬೇಕು ; ದೀಪಿತಮ್ ಎಂಬುದನ್ನು ಭಾವಾರ್ಥದಲ್ಲಿಯಾದರೂ ತೆಗೆದುಕೊಂಡು ಅರ್ಥಮಾಡಿಕೊಳ್ಳಬೇಕು. ಈಗ ನಾವು ಅಂಗೀಕರಿಸಿರುವ (ವಾ|| ಗೀ||) ಪಾಠದಲ್ಲಿ ಕ್ಲೇಶವಿಲ್ಲ.
7. ಅಂತಃಕರಣಕ್ಕೆ ಸಂಕಲ್ಪಿಸುವದು, ನಿಶ್ಚಯಿಸುವದು, ಸ್ಮರಿಸುವದು-ಮುಂತಾದ ಅನೇಕ ಕೆಲಸಗಳಿವೆ.

(ನೆರವೇರಿಸಲು) ಸಮರ್ಥವಾಗಲಾರದು. ಆದ್ದರಿಂದ (ಅದು) ಮನಸ್ಸಿಗೂ ಮನಸ್ಸಾಗಿರುತ್ತದೆ. ಇಲ್ಲಿ ಬುದ್ಧಿಮನಸ್ಸುಗಳೆರಡನ್ನೂ ಒಟ್ಟುಗೂಡಿಸಿ¹ ಮನಸ್ಸೆಂದು ಕರೆದಿರುತ್ತದೆ.

(ಭಾಷ್ಯ)

೧೯. ಯದ್ವಾಚೋ ಹ ವಾಚಮ್ | ಯಚ್ಚಬ್ಧೋ ಯಸ್ಮಾದರ್ಥೇ ಶ್ರೋತ್ರಾದಿಭಿಃ ಸರ್ವೈಃ ಸಮ್ಪ್ರದ್ಯತೇ— 'ಯಸ್ಮಾತ್ ಶ್ರೋತ್ರಸ್ಯ ಶ್ರೋತ್ರಮ್', 'ಯಸ್ಮಾನ್ಮನಸೋ ಮನಃ' ಇತ್ಯೇವಮ್ | 'ವಾಚೋ ಹ ವಾಚಮ್' ಇತಿ ದ್ವಿತೀಯಾ ಪ್ರಥಮಾತ್ವೇನ ವಿಪರಿಣಮ್ಯತೇ | 'ಪ್ರಾಣಸ್ಯ ಪ್ರಾಣಃ' ಇತಿ ದರ್ಶನಾತ್ | 'ವಾಚೋ ಹ ವಾಚಮ್' ಇತ್ಯೇತದನುರೋಧೇನ ಪ್ರಾಣಸ್ಯ ಪ್ರಾಣಮಿತಿ ಕಸ್ಮಾದ್ ದ್ವಿತೀಯೈವ ನ ಕ್ರಿಯತೇ ? ನ | ಬಹೂನಾಮನುರೋಧಸ್ಯ ಯುಕ್ತತ್ವಾತ್ | 'ವಾಚಮ್' ಇತ್ಯಸ್ಯ 'ವಾಕ್' ಇತ್ಯೇತಾವದ್ವಕ್ತವ್ಯಮ್ 'ಸ ಉ ಪ್ರಾಣಸ್ಯ ಪ್ರಾಣಃ' ಇತಿ ಶಬ್ದದ್ವಯಾನುರೋಧೇನ | ಏವಂ ಹಿ ಬಹೂನಾಮನುರೋಧೋ ಯುಕ್ತಃ ಕೃತಃ ಸ್ಯಾತ್ | ಪೃಷ್ಠಂ ಚ ವಸ್ತು ಪ್ರಥಮಯೈವ ನಿರ್ದೇಷ್ಟುಂ ಯುಕ್ತಮ್ ||

(ಭಾಷ್ಯಾರ್ಥ)

“ಯದ್ವಾಚೋ ಹ ವಾಚಮ್” ಎಂಬಲ್ಲಿ 'ಯತ್' ಎಂಬ ಮಾತಿಗೆ 'ಹೀಗಿರುವದರಿಂದ' ಎಂದರ್ಥ. ಇದನ್ನು ಶ್ರೋತ್ರವೇ ಮುಂತಾದವುಗಳಿಗೆಲ್ಲ ಸೇರಿಸಿಕೊಂಡು 'ಶ್ರೋತ್ರಕ್ಕೆ ಶ್ರೋತ್ರವಾಗಿರುವದರಿಂದ', ಮನಸ್ಸಿಗೆ 'ಮನಸ್ಸಾಗಿರುವದರಿಂದ' ಎಂದೀ ಪರಿಯಲ್ಲಿ ಅರ್ಥವನ್ನು ಮಾಡಿಕೊಳ್ಳಬೇಕು. (ಇಲ್ಲಿ) 'ವಾಚೋ ಹ ವಾಚಮ್' ಎಂದಿದೆಯಷ್ಟೆ? (ಇಲ್ಲಿರುವ 'ವಾಚಮ್' ಎಂಬ) ದ್ವಿತೀಯಾ ವಿಭಕ್ತಿಯನ್ನು ('ವಾಕ್' ಎಂದು) ಪ್ರಥಮಾವಿಭಕ್ತಿಯಾಗಿ ತಿರುಗಿಸಿಕೊಳ್ಳಬೇಕು ; ಏಕೆಂದರೆ ಮುಂದೆ 'ಪ್ರಾಣಸ್ಯ ಪ್ರಾಣಃ' (ಎಂದು ಪ್ರಥಮಾವಿಭಕ್ತಿಯೇ) ಕಂಡುಬರುತ್ತದೆ.

(ಆಕ್ಷೇಪ) :- 'ವಾಚೋ ಹ ವಾಚಮ್' (ಎಂದಿರುವ) ಇದಕ್ಕೇ ಅನುಗುಣವಾಗಿ 'ಪ್ರಾಣಸ್ಯ ಪ್ರಾಣಮ್' ಎಂದು ದ್ವಿತೀಯಾವಿಭಕ್ತಿಯನ್ನೇ ಏಕೆ ಮಾಡಿಕೊಳ್ಳಬಾರದು?

(ಪರಿಹಾರ) :- ಹಾಗಲ್ಲ. ಏಕೆಂದರೆ ಬಹಳ ಪ್ರಯೋಗವು² ಹೇಗಿದೆಯೋ

1. ಅಂತಃಕರಣವನ್ನು ಮನಸ್ಸು ಬುದ್ಧಿ- ಎಂದು ಎರಡು ವಿಭಾಗವಾಗಿ ವಿಂಗಡಿಸುವದು ರೂಢಿ; ಮನಸ್ಸು ಬುದ್ಧಿ ಚಿತ್ತ ಅಹಂಕಾರ- ಎಂದೂ ವಿಂಗಡಿಸುವದುಂಟು. ಗೀ.೧೨-೮, ಸೂ.ಭಾ.೨-೩-೩೨. ಆದರೆ ಇಲ್ಲಿ ಮನಸ್ಸೆಂಬ ಮಾತನ್ನು ಅಂತಃಕರಣವೆಂಬರ್ಥದಲ್ಲಿಯೇ ಉಪಯೋಗಿಸಿರುತ್ತದೆ- ಎಂದರ್ಥ.
2. 'ವಾಚೋ ಹ ವಾಚಮ್' ಎಂಬಲ್ಲಿಮಟ್ಟಿಗೆ ದ್ವಿತೀಯ ಇದೆ, ಮಿಕ್ಕ ಪ್ರಯೋಗಗಳಲ್ಲೆಲ್ಲ ಪ್ರಥಮಾವಿಭಕ್ತಿಯೇ ಇದೆ.

ಅದನ್ನು ಅನುಸರಿಸುವದೇ ಯುಕ್ತವಾಗಿರುತ್ತದೆ. 'ಸ ಉ ಪ್ರಾಣಸ್ಯ ಪ್ರಾಣಃ' ಎಂಬ ಎರಡು ಶಬ್ದಗಳಿಗನುಗುಣವಾಗಿ 'ವಾಚೋ ಹ ವಾಕ್' ಎಂದಿಷ್ಟೇ¹ ಹೇಳಬೇಕಾಗುತ್ತದೆ; ಹೀಗೆ (ಮಾಡಿದರೆ) ಬಹಳ ಪ್ರಯೋಗಗಳಿಗೆ ಅನುಸಾರವಾಗಿ (ಅನ್ವಯ)ಮಾಡಿದ್ದು ಯುಕ್ತವೂ ಆಗುತ್ತದೆ. ಇದೂ ಅಲ್ಲದೆ ಏತರ ವಿಷಯದಲ್ಲಿ ಪ್ರಶ್ನೆಯನ್ನು ಮಾಡಿದೆಯೋ² ಅದನ್ನು ಪ್ರಥಮಾ ವಿಭಕ್ತಿಯಿಂದ ಹೇಳುವದೇ ಯುಕ್ತ.

(ಭಾಷ್ಯ)

೨೦. ಸ ಯಸ್ತ್ವಯಾ ಪೃಷ್ಠಃ, ಪ್ರಾಣಸ್ಯ ಪ್ರಾಣಾಖ್ಯವೃತ್ತಿವಿಶೇಷಸ್ಯ ಪ್ರಾಣಃ | ತತ್ಕೃತಂ ಹಿ ಪ್ರಾಣಸ್ಯ ಪ್ರಾಣನಸಾಮರ್ಥ್ಯಮ್ | ನ ಹ್ಯಾತ್ಮನಾ ಅನಧಿಷ್ಠಿತಸ್ಯ ಪ್ರಾಣನಮುಪಪದ್ಯತೇ | "ಕೋ ಹ್ಯೇವಾನ್ಯಾತ್ ಕಃ ಪ್ರಾಣ್ಯಾತ್ | ಯದೇಷ ಆಕಾಶ ಆನನ್ದೋ ನ ಸ್ಯಾತ್" (ತೈ. ೨-೨), "ಊರ್ಧ್ವಂ ಪ್ರಾಣಮುನ್ನಯತ್ಯಪಾನಂ ಪ್ರತ್ಯಗಸ್ಯತಿ" (ಕ. ೨-೨-೩) ಇತ್ಯಾದಿಶ್ರುತಿಭ್ಯಃ | ಇಹಾಪಿ ಚ ವಕ್ಷ್ಯತೇ "ಯೇನ ಪ್ರಾಣಃ ಪ್ರಣೇಯತೇ | ತದೇವ ಬ್ರಹ್ಮ ತ್ವಂ ವಿದ್ಧಿ" (೧-೮) ಇತಿ ||

(ಭಾಷ್ಯಾರ್ಥ)

ನೀನು ಕೇಳಿದೆಯಲ್ಲ, ಆ (ಆತ್ಮನು) ಪ್ರಾಣಕ್ಕೂ ಪ್ರಾಣನು, ಎಂದರೆ ಪ್ರಾಣ ವೆಂಬ ವೃತ್ತಿಗೂ (ಪ್ರಾಣನು). ಏಕೆಂದರೆ ಪ್ರಾಣಕ್ಕೆ ಇರುವ ಉಸಿರಾಡುವ ಶಕ್ತಿಯು ಆತನಿಂದಲೇ ಆಗಿರುತ್ತದೆ ; ಆತ್ಮನ ಆಸರೆಯಿಲ್ಲದೆ (ಯಾರಿಗೂ) ಉಸಿರಾಡುವದು ಆಗಲಾರದು. "ಆಕಾಶದಲ್ಲಿ (ಬುದ್ಧಿಗುಹೆಯಲ್ಲಿ) ಈ ಆನಂದ(ರೂಪನಾದ ಆತ್ಮನು) ಇಲ್ಲದಿದ್ದರೆ³ ಯಾವನು ತಾನೆ ಉಸಿರುತೆಗೆದುಕೊಂಡಾನು, ಯಾವನು ಉಸಿರನ್ನು ಬಿಟ್ಟಾನು ?" (ತೈ. ೨-೨), "ಪ್ರಾಣವನ್ನುಮೇಲಕ್ಕೇರಿಸುವನು, ಅಪಾನವನ್ನು ಕೆಳಕ್ಕಳಿಸುವನು" (ಕ. ೨-೨-೩)- ಎಂಬಿವೇ ಮುಂತಾದ ಶ್ರುತಿಗಳು (ಇದಕ್ಕೆ ಪ್ರಮಾಣವು). ಇಲ್ಲಿಯೂ "ಯಾವದರಿಂದ ಪ್ರಾಣವು ತನ್ನ ಪ್ರಾಣನ ಕಾರ್ಯವನ್ನು ಮಾಡುತ್ತಿರುವದೋ ಅದನ್ನೇ ಬ್ರಹ್ಮವೆಂದು ನೀನು ತಿಳಿ" (೧-೮) ಎಂದು ಮುಂದೆ ಹೇಳಿರುತ್ತದೆ.

1. ವಾಚಮ್ ಎಂಬ ಒಂದು ಮಾತನ್ನು ವಾಕ್ ಎಂದು ಪ್ರಥಮೆಗೆ ತಿರುಗಿಸುವದು ಹಗುರ ; 'ಸ ಉ ಪ್ರಾಣಸ್ಯ ಪ್ರಾಣಃ' ಎಂಬುದನ್ನು ದ್ವಿತೀಯೆಗೆ ತಿರುಗಿಸಿದರೆ 'ತಮು ಪ್ರಾಣಸ್ಯ ಪ್ರಾಣಮ್' ಎಂದು ಎರಡು ಮಾತುಗಳನ್ನು ತಿರುಗಿಸುವದು ಹೆಚ್ಚು ಆಯಾಸ, ಗೌರವದೋಷವನ್ನು ಬಿಟ್ಟು ಲಾಘವವನ್ನು ಅನುಸರಿಸುವದು ನ್ಯಾಯ.
2. 'ಅಂಥ ದೇವನು ಯಾವನು ?' ಎಂಬ ಪ್ರಶ್ನೆಗೆ 'ಇವನು' ಎಂದು ಪ್ರಥಮೆಯಿಂದ ಉತ್ತರವು ಬರುವದೇ ಯುಕ್ತ.
3. ಈ ಶ್ರುತಿಗೆ ಸೂ. ಭಾ. (೧-೧-೨೨)ದಲ್ಲಿ ಈ ಆಕಾಶರೂಪನಾದ ಆತ್ಮನೆಂಬ ಆನಂದವು ಎಂದು ಅರ್ಥ ಬರುವಂತೆ ಉದಾಹರಿಸಿದೆ.

(ಭಾಷ್ಯ)

೨೦. ಶ್ರೋತ್ರಾದೀಂದ್ರಿಯಪ್ರಸ್ತಾವೇ ಘ್ರಾಣಪ್ರಾಣಸ್ಯ ನನು ಯುಕ್ತಂ ಗ್ರಹಣಮ್ ? ಸತ್ಯಮೇವಮ್ | ಪ್ರಾಣಗ್ರಹಣೇನೈವ ತು ಘ್ರಾಣಪ್ರಾಣಸ್ಯ ಗ್ರಹಣಂ ಕೃತಮೇವ ಮನ್ಯತೇ ಶ್ರುತಿಃ | ಸರ್ವಸ್ಯೈವ ಕರಣಕಲಾಪಸ್ಯ ಯದರ್ಥಪ್ರಯುಕ್ತಾ ಪ್ರವೃತ್ತಿಃ, ತದ್ಭ್ರಹ್ಮೇತಿ ಪ್ರಕರಣಾರ್ಥೋ ವಿವಕ್ಷಿತಃ ||

(ಭಾಷ್ಯಾರ್ಥ)

(ಆಕ್ಷೇಪ) :- ಶ್ರೋತ್ರವೇ ಮುಂತಾದ ಇಂದ್ರಿಯಗಳನ್ನು (ವಿಚಾರ ಮಾಡುವ) ಸಂದರ್ಭದಲ್ಲಿ ಘ್ರಾಣರೂಪವಾದ ಪ್ರಾಣವನ್ನು¹ ತೆಗೆದುಕೊಳ್ಳುವದು ಯುಕ್ತವಲ್ಲವೆ?

(ಪರಿಹಾರ) :- ನಿಜ, ಹಾಗೆಯೇ ಸರಿ. ಆದರೆ ಪ್ರಾಣವನ್ನು ಹೇಳಿದ್ದರಿಂದಲೇ ಘ್ರಾಣರೂಪವಾದ ಪ್ರಾಣವನ್ನು² ತೆಗೆದುಕೊಂಡು (ಹೇಳಿದಂತೆ ಆಯಿತು) ಎಂದು ಶ್ರುತಿಯ ಅಭಿಪ್ರಾಯವಿರುತ್ತದೆ. ಇಡೀಯ ಕರಣಸಮೂಹದ ಪ್ರವೃತ್ತಿಯು ಯಾವದೊಂದಕ್ಕಾಗಿ³ ಆಗುತ್ತಿರುವದೋ ಅದೇ ಬ್ರಹ್ಮವು- ಎಂಬುದೇ (ಈ) ಪ್ರಕರಣದಲ್ಲಿ ಹೇಳಬೇಕೆಂದಿರುವ ವಿಷಯವು.

(ಭಾಷ್ಯ)

೨೧. ತಥಾ ಚಕ್ಷುಷಶ್ಚಕ್ಷುಃ ರೂಪಪ್ರಕಾಶಕಸ್ಯ ಚಕ್ಷುಷೋ ಯದ್ರೂಪ ಗ್ರಹಣಸಾಮರ್ಥ್ಯಮ್, ತದಾತ್ಮಚೈತನ್ಯಾಧಿಸ್ಥಿತಸ್ಯೈವ | ಅತಶ್ಚಕ್ಷುಷಶ್ಚಕ್ಷುಃ ||

1. ಪ್ರಾಣ ಎಂಬ ಮಾತಿಗೆ ಪ್ರಾಣವಾಯು, ಘ್ರಾಣೇಂದ್ರಿಯ- ಎಂಬ ಎರಡರ್ಥಗಳು ವೇದದಲ್ಲಿ ಕಂಡುಬರುವವು. ಇಂದ್ರಿಯಗಳನ್ನು ಪ್ರಸ್ತಾಪಿಸಿರುವದರಿಂದ ಘ್ರಾಣೇಂದ್ರಿಯವನ್ನೇ ಏಕೆ ತೆಗೆದುಕೊಳ್ಳಬಾರದು ?- ಎಂಬುದು ಆಕ್ಷೇಪಕನ ಭಾವ.
2. "ಘ್ರಾಣಪ್ರಾಣಸ್ಯ" ಎಂಬ (ಆ ||) ಪಾಠವನ್ನಿಟ್ಟುಕೊಂಡೇ ಕನ್ನಡಿಸಿರುತ್ತದೆ. "ಘ್ರಾಣಸ್ಯೇವ ಪ್ರಾಣಸ್ಯ ನ ತು ಯುಕ್ತಂ ಗ್ರಹಣಮ್"(ವಾ||) "ಘ್ರಾಣಸ್ಯೈವ ಗ್ರಹಣಂ ಯುಕ್ತಂ ನ ತು ಪ್ರಾಣಸ್ಯ" (ಗೀ. ||) ಎಂಬ ಪಾಠಗಳಲ್ಲಿ ಪ್ರಾಣವನ್ನು ಇಲ್ಲಿ ಹೇಳಿರುವದು ಯುಕ್ತವಲ್ಲವೆಂಬ ಆಕ್ಷೇಪವು ಬರುತ್ತದೆ. ಆದರೆ ಇಲ್ಲಿ ಘ್ರಾಣವೇಕೆ ಬರಲಿಲ್ಲ ?- ಎಂಬ ಆಕ್ಷೇಪವೇ ಹೆಚ್ಚು ಹೊಂದುತ್ತದೆ.
3. ಕರಣಗಳು ಪರಾರ್ಥ, ಆತ್ಮನು ಸ್ವಾರ್ಥ, ಐ. ಭಾ. ೧-೩, ಕ. ಭಾ. ೨-೨-೧. ಕರಣ ವ್ಯಾಪಾರಗಳೆಲ್ಲ ಪ್ರಾಣದಿಂದಲೇ ಆಗುತ್ತಿರುವದರಿಂದ 'ಪ್ರಾಣ' ಎಂದು ಅರ್ಥ ಮಾಡಿದರೆ ಘ್ರಾಣವನ್ನೇ ಅಲ್ಲದೆ ಎಲ್ಲಾ ಕರಣವ್ಯಾಪಾರವೂ ಚೈತನ್ಯದ ಆಸರೆಯಿಂದ ನಡೆಯುತ್ತದೆ- ಎಂಬುದನ್ನೂ ಸೂಚಿಸಿದಂತೆ ಆಗುವದು- ಎಂದು ಅಭಿಪ್ರಾಯ.

(ಭಾಷ್ಯಾರ್ಥ)

ಇದರಂತೆ 'ಚಕ್ಷುವಿಗೂ ಚಕ್ಷುವು' ರೂಪವನ್ನು ಬೆಳಗುವ ಚಕ್ಷುರಿಂದ್ರಿಯಕ್ಕೆ ರೂಪವನ್ನು ಹಿಡಿಯುವ ಸಾಮರ್ಥ್ಯವಿದೆಯಷ್ಟೆ, ಅದು ಆತ್ಮಚೈತನ್ಯವನ್ನು ಆಶ್ರಯಿಸಿಕೊಂಡಿರುವದರಿಂದಲೇ ಅದಕ್ಕೆ (ಉಂಟಾಗಿರುತ್ತದೆ) ; ಆದ್ದರಿಂದ (ಆತ್ಮನು) 'ಚಕ್ಷುವಿಗೂ ಚಕ್ಷುವು.'

ಏಷಣಾತ್ಯಾಗದಿಂದ ಸಾವನ್ನು ಗೆಲ್ಲಬಹುದು

(ಭಾಷ್ಯ)

೨೩. ಪ್ರಪ್ತುಃ ಪೃಷ್ಠಸ್ಯಾರ್ಥಸ್ಯ ಜ್ಞಾತುಮಿಷ್ಟತ್ವಾತ್ ಶ್ರೋತ್ರಾದೇಃ ಶ್ರೋತ್ರಾದಿಲಕ್ಷಣಂ ಯಥೋಕ್ತಂ ಬ್ರಹ್ಮ 'ಜ್ಞಾತ್ವಾ' ಇತ್ಯಧ್ಯಾಹ್ರಿಯತೇ | 'ಅಮೃತಾ ಭವಂತಿ' ಇತಿ ಫಲಶ್ರುತೇಶ್ಚ | ಜ್ಞಾನಾದ್ಧಿ ಅಮೃತತ್ವಂ ಪ್ರಾಪ್ಯತೇ | 'ಜ್ಞಾತ್ವಾ ಅತಿಮುಚ್ಯ' ಇತಿ ಸಾಮರ್ಥ್ಯಾತ್ ಶ್ರೋತ್ರಾದಿಕರಣಕಲಾಪಮ್ ಉಜ್ಜಿತ್ವಾ | ಶ್ರೋತ್ರಾದೌ ಹ್ಯಾತ್ಮಭಾವಂ ಕೃತ್ವಾ ತದುಪಾಧಿಃ ಸನ್ ತದಾತ್ಮನಾ ಜಾಯತೇ ಮ್ರಿಯತೇ, ಸಂಸರತಿ ಚ | ಅತಃ ಶ್ರೋತ್ರಾದೇಃ ಶ್ರೋತ್ರಾದಿಲಕ್ಷಣಂ ಬ್ರಹ್ಮಾತ್ಮತೇತಿ ವಿದಿತ್ವಾ ಅತಿಮುಚ್ಯ ಶ್ರೋತ್ರಾದ್ಯಾತ್ಮಭಾವಂ ಪರಿತ್ಯಜ್ಯ | ಯೇ ಶ್ರೋತ್ರಾದ್ಯಾತ್ಮಭಾವಂ ಪರಿತ್ಯಜಂತಿ ತೇ ಧೀರಾಃ ಧೀಮಂತಃ | ನ ಹಿ ವಿಶಿಷ್ಟಧೀಮತ್ತ್ವಮನ್ತರೇಣ ಶ್ರೋತ್ರಾದ್ಯಾತ್ಮಭಾವಃ ಶಕ್ಯಃ ಪರಿತ್ಯಕ್ತಮ್ | ಪ್ರೇತ್ಯ ವ್ಯಾವೃತ್ಯ ಅಸ್ಮಾತ್ ಲೋಕಾತ್ ಪುತ್ರಮಿತ್ರಕಲತ್ರಬನ್ಧುಷು ಮಮಾಹಂಭಾವಸಂವ್ಯವಹಾರಲಕ್ಷಣಾತ್ ತ್ಯಕ್ತಸರ್ವೈಷಣಾ ಭೂತ್ವೇತ್ಯರ್ಥಃ | ಅಮೃತಾಃ ಅಮರಣಧರ್ಮಾಣೋ ಭವಂತಿ | "ನ ಕರ್ಮಣಾ ನ ಪ್ರಜಯಾ ಧನೇನ ತ್ಯಾಗೇನೈಕೇ ಅಮೃತತ್ವಮಾನಶುಃ" (ತೈ. ನಾ. ೨೮), "ಪರಾಂಜ್ಞಾ ಖಾನಿ ವ್ಯತ್ಯಣತ್..... ಆವೃತ್ತ ಚಕ್ಷುರಮೃತತ್ವಮಿಚ್ಛನ್" (ಕ.೨-೧-೧), "ಯದಾ ಸರ್ವೇ ಪ್ರಮುಚ್ಯಂತೇ... ಅತ್ರ ಬ್ರಹ್ಮ ಸಮಶ್ನುತೇ" (ಕ. ೨-೩-೧೪)- ಇತ್ಯಾದಿಶ್ರುತಿಭ್ಯಃ | ಅಥವಾ 'ಅತಿಮುಚ್ಯ' ಇತ್ಯನೇನೈವ ಏಷಣಾತ್ಯಾಗಸ್ಯ ಸಿದ್ಧತ್ವಾತ್ ಅಸ್ಮಾಲ್ಲೋಕಾತ್ ಪ್ರೇತ್ಯ ಅಸ್ಮಾತ್ ಶರೀರಾತ್ ಪ್ರೇತ್ಯ¹ ಷ್ಠುತ್ವೇತ್ಯರ್ಥಃ ||

(ಭಾಷ್ಯಾರ್ಥ)

ಕೇಳುವಾತನಿಗೆ ಕೇಳಿದ ವಿಷಯವನ್ನು ಅರಿತುಕೊಳ್ಳಬೇಕೆಂಬ² ಇಚ್ಛೆ ಇರುವ ದಾದ್ದರಿಂದ 'ಶ್ರೋತ್ರಾದಿಗಳಿಗೂ ಶ್ರೋತ್ರಾದಿರೂಪವಾಗಿರುವ ಮೇಲೆ

1. ವಾ|| ಪಾಠ.

2. ಯಾವ ವಿಷಯವನ್ನು ಕೇಳುತ್ತೇವೆಯೋ ಅದರ ಅರಿವು ನಮಗೆ ಬೇಕಾಗಿರುತ್ತದೆ. ಆ ದೇವನು ಯಾರು ?- ಎಂದು ಕೇಳಿರುವದರಿಂದ ಅಂಥ ಆತ್ಮನ ಜ್ಞಾನವು ಶಿಷ್ಯನಿಗೆ ಬೇಕಾದದ್ದೆಂದಾಯಿತು. ಆದ್ದರಿಂದ 'ಜ್ಞಾತ್ವಾ = ಅರಿತುಕೊಂಡು' ಎಂಬ ಮಾತನ್ನು ಅಧ್ಯಾಹಾರ ಮಾಡಿಕೊಳ್ಳಬೇಕು.

ಹೇಳಿದ ಬ್ರಹ್ಮವನ್ನು ಅರಿತುಕೊಂಡು'- ಎಂದು ಅಧ್ಯಾಹಾರಮಾಡಿಕೊಳ್ಳಬೇಕು.¹ 'ಅಮೃತರಾಗುವರು' ಎಂದು ಫಲವನ್ನು ಹೇಳಿರುವ ಶ್ರುತಿಯಿಂದಲೂ (ಹೀಗೆ ಅಧ್ಯಾಹಾರ ಮಾಡಿಕೊಳ್ಳಬೇಕು). ಜ್ಞಾನದಿಂದಲೇ ಅಲ್ಲವೆ, ಅಮೃತವನ್ನು ಹೊಂದಲಾಗುವುದು² ? (ಅದನ್ನು ಅರಿತುಕೊಂಡು 'ಬಿಟ್ಟು'.... ಎಂದರೆ ಶ್ರೋತ್ರಾದಿ ಕರಣಸಮೂಹವನ್ನು ಬಿಟ್ಟು ಎಂದು (ಶಬ್ದ)ಸಾಮರ್ಥ್ಯದಿಂದ³ ಅರ್ಥಮಾಡಬೇಕು). ಏಕೆಂದರೆ ಶ್ರೋತ್ರಾದಿಗಳಲ್ಲಿ (ಅವು) ತಾನೆಂಬ ಭಾವನೆಯನ್ನು ಮಾಡಿಕೊಂಡಿರುವದರಿಂದಲೇ ಆ ಉಪಾಧಿಗಳುಳ್ಳವನಾಗಿ ಅವುಗಳೇ ತಾನಾಗುವದರಿಂದ ಹುಟ್ಟುತ್ತಲೂ ಸಾಯುತ್ತಲೂ ಸಂಸಾರದಲ್ಲಿ ತೊಳಲುತ್ತಲೂ⁴ ಇರುತ್ತಾನೆ. ಆದ್ದರಿಂದ ಶ್ರೋತ್ರಾದಿಗಳಿಗೂ ಶ್ರೋತ್ರಾದಿ ರೂಪವಾಗಿರುವ ಬ್ರಹ್ಮವೇ ಆತ್ಮನೆಂದು ಅರಿತುಕೊಂಡು 'ಅತಿಮುಚ್ಯ (ಬಿಟ್ಟು)' ಎಂದರೆ ಶ್ರೋತ್ರಾದಿಗಳೇ ತಾನೆಂಬ ಭಾವನೆಯನ್ನು ಬಿಟ್ಟುಬಿಟ್ಟು (ಎಂದರ್ಥ). ಯಾರು ಶ್ರೋತ್ರಾದಿಗಳೇ ತಾವೆಂಬ ಭಾವನೆಯನ್ನು ಬಿಡುವರೋ ಅವರು ಧೀರರು, ಬುದ್ಧಿವಂತರು. ಏಕೆಂದರೆ ಅಸಾಧಾರಣವಾದ⁵ (ಬ್ರಹ್ಮವಿಷಯಕವಾದ) ಬುದ್ಧಿಯಿಲ್ಲದೆ ಶ್ರೋತ್ರಾದಿಗಳೇ ನಾವೆಂಬ ಬುದ್ಧಿಯನ್ನು ಬಿಟ್ಟುಬಿಡುವದು ಆಗಲೇ ಆರದು. (ಅಂಥ) ಬುದ್ಧಿವಂತರು ಈ ಲೋಕದಿಂದ ಹೊರಟುಹೋಗಿ, ಎಂದರೆ ಮಕ್ಕಳು, ಸ್ನೇಹಿತರು, ಹೆಂಡತಿ, ನೆಂಟರು- ಇವರಲ್ಲಿ ನಾನುನನ್ನದೆಂಬ ಭಾವನೆಯ ವ್ಯವಹಾರ ರೂಪವಾಗಿರುವ (ಈ ಲೋಕದಿಂದ) ಹಿಂತಿರುಗಿ, ಎಲ್ಲ ಏಷಣೆಗಳನ್ನೂ ಬಿಟ್ಟು ಎಂದರ್ಥ.⁶ ಅಮೃತರಾಗುವರು ಎಂದರೆ ಸಾವೆಂಬ

1. ಸುಮ್ಮನೆ 'ಬ್ರಹ್ಮವು ಇಂಥದ್ದು ಎಂದು ಹೇಳಿ ಅಮೃತರಾಗುವರು' ಎಂದಿಷ್ಟೇ ಹೇಳಿದರೆ ಈ ಎರಡು ವಾಕ್ಯಗಳಿಗೂ ಸಂಬಂಧವಿಲ್ಲದೆಹೋಗುವದು. ಆದ್ದರಿಂದ 'ಈ ಬ್ರಹ್ಮವನ್ನು ಅರಿತುಕೊಂಡರೆ' ಮುಕ್ತರಾಗುತ್ತಾರೆ ಎಂದು ಅನ್ವಯಮಾಡಿಕೊಳ್ಳಬೇಕು ಎಂದು ಭಾವ.
2. ಜ್ಞಾನದಿಂದಲೇ ಮುಕ್ತಿ ಎಂದು ಶ್ರುತಿಸಿದ್ಧವಾಗಿರುತ್ತದೆ ; ಆದ್ದರಿಂದಲೂ ಹೀಗೆ ಅಧ್ಯಾಹಾರಮಾಡಿಕೊಳ್ಳುವದು ಯುಕ್ತ.
3. ಏನನ್ನು ಬಿಟ್ಟು ?- ಎಂಬ ಆಕಾಂಕ್ಷೆ ಉಂಟಾಗುವದರಿಂದ ಪ್ರಕೃತವಾಗಿರುವ ಶ್ರೋತ್ರಾದಿಗಳನ್ನು ಎಂದು ಕಲ್ಪಿಸಬೇಕಾಗುತ್ತದೆ.
4. ಆತ್ಮನಿಗೆ ಸ್ವತಃ ಸಂಸಾರವಿಲ್ಲ, ಶ್ರೋತ್ರಾದಿಗಳೆಂಬ ಉಪಾಧಿಗಳ ಸಂಬಂಧದಿಂದಲೇ ಸಂಸಾರವಾಗಿರುತ್ತದೆ.
5. ಶ್ರೋತ್ರಾದಿಗಳಿಗೂ ಶ್ರೋತ್ರವಾದ ಬ್ರಹ್ಮವೇ ತಾವೆಂಬ ಬುದ್ಧಿಯು ಸರ್ವಸಾಧಾರಣವಾಗಿಲ್ಲ.
6. 'ಪ್ರೇತ್ಯ' ಎಂಬ ಮಾತಿಗೆ ಸತ್ತು ಎಂದು ಸಾಮಾನ್ಯವಾಗಿ ಅರ್ಥವಾಗುವದು ; ಆದರೆ ಜ್ಞಾನಿಗಳ ವಿಷಯದಲ್ಲಿ ಫಲವು ಬದುಕಿರುವಾಗಲೇ ಆಗಿರುವದರಿಂದ ಏಷಣೆಗಳನ್ನು ಬಿಟ್ಟು ಎಂದರ್ಥ. ತೈ. ಭಾ. ೨-೮ ನೋಡಿ. ಮಕ್ಕಳು, ಕರ್ಮ, ಉಪಾಸನೆ- ಎಂಬಿವುಗಳ ಬಯಕೆಯಿಂದಲೇ ಸಂಸಾರಲೋಕವು ತೋರಿಕೊಳ್ಳುವದರಿಂದ ಏಷಣೆಯನ್ನು ಬಿಡುವದೆಂದರೂ ಲೋಕವನ್ನು ಬಿಡುವದೆಂದರೂ ಒಂದೇ. ಬೃ. ೩-೫-೧.

ಧರ್ಮವಿಲ್ಲದವರಾಗುವರು. “ಕರ್ಮದಿಂದಲ್ಲ, ಪ್ರಜೆಯಿಂದಲ್ಲ, ಧನದಿಂದಲ್ಲ, ತ್ಯಾಗದಿಂದಲೇ, ಕೆಲವರು ಅಮೃತತ್ವವನ್ನು ಪಡೆದಿರುತ್ತಾರೆ” (ತೈ.ನಾ.೨೮) “ಪರಮೇಶ್ವರನು ಇಂದ್ರಿಯಗಳನ್ನು ಹೊರಗಡೆಗೆ ಕೊರೆದಿರುತ್ತಾನೆ.... (ಯಾವನೋ ಒಬ್ಬ ಧೀರನು) ಇಂದ್ರಿಯಗಳನ್ನು ಹಿಂತಿರುಗಿಸಿ ಅಮೃತತ್ವದ ಬಯಕೆಯಿಂದ (ಪ್ರತ್ಯಗಾತ್ಮನನ್ನು ಕಾಣುತ್ತಾನೆ)” (ಕ. ೨-೧-೧), “ಯಾವಾಗ (ಕಾಮ)ಗಳೆಲ್ಲವೂ ಬಿಡುಗಡೆಯಾಗುವವೋ.... (ಆಗ) ಇಲ್ಲಿಯೇ¹ ಬ್ರಹ್ಮವನ್ನು ಪಡೆಯುವನು” (ಕ. ೨-೨-೧೪)- ಮುಂತಾದ ಶ್ರುತಿಗಳು ಇದಕ್ಕೆ ಪ್ರಮಾಣವು. ಅಥವಾ ‘ಅತಿಮುಚ್ಯ (ಬಿಟ್ಟು)’ ಎಂಬ ಮಾತಿನಿಂದಲೇ ಏಷಣಾತ್ಯಾಗವು ಸಿದ್ಧವಾಗಿರುವದರಿಂದ² ಈ ಲೋಕದಿಂದ ಹೊರಟುಹೋಗಿ (“ಪ್ರೇತ್ಯ”)³ ಎಂದರೆ ಈ ಶರೀರವನ್ನು ಬಿಟ್ಟುಹೋಗಿ ಎಂದರೆ ಸತ್ತು³ ಎಂದರ್ಥವು.

ಬ್ರಹ್ಮವು ಇಂದ್ರಿಯಗಳಿಗೂ ಮನಸ್ಸಿಗೂ ಅಗೋಚರ

(ಉಪನಿಷತ್ತು)

ನ ತತ್ರ ಚಕ್ಷುರ್ಗಚ್ಛತಿ ನ ವಾಗ್ಗಚ್ಛತಿ ನೋ ಮನಃ |

ನ ವಿದ್ಮೋ ನ ವಿಜಾನೀಮೋ ಯಥೈತದನುಶಿಷ್ಯಾತ್

|| ೩ ||

೩. ಅಲ್ಲಿಗೆ ಚಕ್ಷುಸ್ಸು ಹೋಗುವದಿಲ್ಲ, ವಾಕ್ಯು ಹೋಗುವದಿಲ್ಲ, ಮನಸ್ಸು (ಹೋಗುವ)ದಿಲ್ಲ. (ಇದನ್ನು) ನಾವರಿಯುವು, ಇದನ್ನು ಹೇಗೆ ತಿಳಿಯಪಡಿಸಬೇಕೋ ತಿಳಿಯುವು.

(ಭಾಷ್ಯ)

೨೪. ಯಸ್ಮಾತ್ ಶ್ರೋತ್ರಾದೇರಪಿ ಶ್ರೋತ್ರಾದ್ಯಾತ್ಮಭೂತಂ ಬ್ರಹ್ಮ ಅತಃ - ನ ತತ್ರ ತಸ್ಮಿನ್ ಬ್ರಹ್ಮಣಿ ಚಕ್ಷುಃ ಗಚ್ಛತಿ | ಸ್ವಾತ್ಮನಿ ಗಮನಾಸಮ್ಭವಾತ್ | ತಥಾ ನ ವಾಕ್ ಗಚ್ಛತಿ | ವಾಚಾ ಹಿ ಶಬ್ದ ಉಚ್ಚಾರ್ಯಮಾಣಃ, ಅಭಿಧೇಯಂ ಪ್ರಕಾಶಯತಿ ಯದಾ,

1. ಇದೇ ಆಚಾರ್ಯರಿಗೆ ಸಮ್ಮತವಾದ ಮುಖ್ಯಮುಕ್ತಿ. ಸೂ. ಭಾ. ೧-೧-೪, ಕ. ಭಾ. ೨-೨-೧, ಬೃ. ಭಾ. ೪-೪-೬, ಮುಂ. ಭಾ. ೨-೨-೬, ೨-೨-೯ ನೋಡಿ.
2. ಈ ಪಕ್ಷದಲ್ಲಿ ಅತಿಮುಚ್ಯ ಎಂದರೆ ಶ್ರೋತ್ರಾದಿಗಳ ಆತ್ಮನೇ ತಾನೆಂದು ತಿಳಿದುಕೊಂಡದ್ದರ ಫಲವಾಗಿ ಹೊರಗಿನ ವಿಷಯಗಳಲ್ಲಿ ನಾನು ನನ್ನದೆಂಬುದನ್ನು ಬಿಟ್ಟು ಎಂದರ್ಥ.
3. ಇದು ‘ವಿದೇಹಮುಕ್ತಿ’ಯು. ಇದೇ ಮುಖ್ಯಮುಕ್ತಿಯೆಂದು ಕೆಲವರು ಹೇಳುವರು ; ಆದರೆ ಈ ಅಭಿಪ್ರಾಯಕ್ಕೆ ಭಾಷ್ಯದ ಬೆಂಬಲವಿಲ್ಲ. ಸತ್ತಮೇಲೆ ಅಜ್ಞರು ಮತ್ತೆ ಶರೀರವನ್ನು ಧರಿಸುವಂತೆ ಜ್ಞಾನಿಯು ಮತ್ತೆ ಧರಿಸುವದಿಲ್ಲವೆಂಬ ಅಭಿಪ್ರಾಯದಿಂದ ಇದನ್ನು ಮುಕ್ತಿಯೆಂದು ಉಪಚಾರಕ್ಕೆ ಕರೆದಿರುತ್ತದೆ ಎಂದು ಬೃ. ಭಾ. ೪-೪-೬ರಲ್ಲಿ ಬರೆದಿರುವದನ್ನು ನೋಡಿರಿ.

ತದಾ ಅಭಿಧೇಯಂ ಪ್ರತಿ ವಾಕ್ ಗಚ್ಛತಿ ಇತ್ಯುಚ್ಯತೇ | ತಸ್ಯ ಚ ಶಬ್ದಸ್ಯ ತನ್ನಿವರ್ತಕಸ್ಯ ಚ ಕರಣಸ್ಯ ಆತ್ಮಾ ಬ್ರಹ್ಮ | ಆತೋ ನ ವಾಗ್ಗಚ್ಛತಿ | ಯಥಾ ಅಗ್ನಿದಾಹಕಃ ಪ್ರಕಾಶಕಶ್ಚಾಪಿ ಸನ್ ನ ಹ್ಯಾತ್ಮಾನಂ ಪ್ರಕಾಶಯತಿ ದಹತಿ ವಾ, ತದ್ವತ್ | ನೋ ಮನಃ | ಮನಶ್ಚ ಅನ್ಯಸ್ಯ ಸಂಜ್ಞಲ್ಪಯಿತ್ಯ ಅಧ್ಯವಸಾಯಿತ್ಯ ಚ ಸತ್ ನಾತ್ಮಾನಂ¹ ಸಂಜ್ಞಲ್ಪಯತಿ ಅಧ್ಯವಸ್ಯತಿ ಚ | ತಸ್ಯಾಪಿ ಬ್ರಹ್ಮ ಆತ್ಮೇತಿ ||

(ಭಾಷ್ಯಾರ್ಥ)

(ಹೀಗೆ) ಬ್ರಹ್ಮವು ಶ್ರೋತ್ರಾದಿಗಳಿಗೂ ಶ್ರೋತ್ರವೇ ಮುಂತಾದದ್ದಾಗಿರುವ ಸ್ವರೂಪವಾಗಿರುತ್ತದೆಯಾದ್ದರಿಂದ-ಅಲ್ಲಿಗೆ ಅಂದರೆ ಆ ಬ್ರಹ್ಮವಿದ್ದಲ್ಲಿಗೆ ಚಕ್ಷುಸ್ಸು ಹೋಗುವದಿಲ್ಲ ; ಏಕೆಂದರೆ ತನ್ನ ಆತ್ಮನ ಬಳಿಗೆ ಹೋಗುವದಕ್ಕೆ ಅದರಿಂದ ಆಗಲಾರದು. ಇದರಂತೆ ವಾಕ್ಯ ಹೋಗುವದಿಲ್ಲ. ವಾಗಿಂದ್ರಿಯದಿಂದ ಉಚ್ಚರಿಸಿದ ಶಬ್ದವು ಹೇಳಬೇಕಾದ (ವಿಷಯ)ವನ್ನು ಯಾವಾಗ ಬೆಳಗುವದೋ ಆಗ ಆ ಹೇಳಬೇಕಾದ (ವಿಷಯ)ದ ಕಡೆಗೆ ವಾಕ್ಯ² ಹೋಗುತ್ತದೆ ಎನ್ನುವರು. ಆ ಶಬ್ದಕ್ಕೂ ಅದನ್ನು ಉಂಟುಮಾಡುವ ಕರಣಕ್ಕೂ³ ಬ್ರಹ್ಮವು ಆತ್ಮನಾಗಿರುವದು. ಆದ್ದರಿಂದ (ಅದರ ಬಳಿಗೆ) ವಾಕ್ಯ ಹೋಗಲಾರದು. ಹೇಗೆ ಬೆಂಕಿಯು ಸುಡತಕ್ಕದ್ದೂ ಬೆಳಗತಕ್ಕದ್ದೂ ಆಗಿದ್ದರೂ ತನ್ನನ್ನು ತಾನೇ ಸುಡಲಾರದೋ ಬೆಳಗಲೂ ಆರದೋ, ಅದರಂತೆಯೇ (ಇದನ್ನು ಅರಿಯಬೇಕು). ಮನಸ್ಸು⁴ ಹೋಗುವದಿಲ್ಲ. ಮನಸ್ಸೆಂಬುದೂ (ತನಗಿಂತ) ಬೇರೆಯಾಗಿರುವ(ವಸ್ತು)ವನ್ನು ಸಂಕಲ್ಪಿಸತಕ್ಕದ್ದೂ ನಿಶ್ಚಯಿಸತಕ್ಕದ್ದೂ ಆಗಿದ್ದರೂ ಆತ್ಮನನ್ನು⁵ ಸಂಕಲ್ಪಿಸಲಾರದು, ನಿಶ್ಚಯಿಸಲೂ ಆರದು. ಏಕೆಂದರೆ ಬ್ರಹ್ಮವು ಅದಕ್ಕೂ ಆತ್ಮನಾಗಿರುತ್ತದೆ.

(ಭಾಷ್ಯ)

೨೫. ಇಂದ್ರಿಯಮನೋಭ್ಯಾಂ ಹಿ ವಸ್ತುನೋ ವಿಜ್ಞಾನಮ್ | ತದ ಗೋಚರತ್ವಾತ್ ನ ವಿದ್ಯಃ ತದ್ಬ್ರಹ್ಮ ಈದೃಶಮ್ ಇತಿ | ಆತೋ ನ ವಿಜಾನೀಮಃ ಯಥಾ ಯೇನ ಪ್ರಕಾರೇಣ ಏತತ್ ಬ್ರಹ್ಮ ಅನುಶಿಷ್ಯಾತ್ ಉಪದಿಶೇತ್

1. ಇದು (ವಾ||) ಪಾಠ ; (ಆ||) ಪಾಠದಲ್ಲಿ 'ನ' ಬಿಟ್ಟುಹೋಗಿದೆ.
2. ವಾಕ್ಯ ಎಂದರೆ ವಾಗಿಂದ್ರಿಯ, ಅದರ ವಿಷಯವಾದ ಶಬ್ದ- ಈ ಎರಡನ್ನೂ ಗ್ರಹಿಸಬೇಕೆಂದು ಭಾವ. ಮುಂದಿನ ಮಂತ್ರದ ಭಾಷ್ಯವನ್ನು ನೋಡಿರಿ.
3. ವಾಗಾದಿಗಳು ಆತ್ಮನಿಗಿಂತ ಬೇರೆಯಾಗಿ ಇಲ್ಲವೇಇಲ್ಲದ್ದರಿಂದ ಆತ್ಮನೇ ಅವುಗಳ ನಿಜವಾದ ಸ್ವರೂಪವು. ತನ್ನ ಸ್ವರೂಪವನ್ನು ತಾನು ವಿಷಯೀಕರಿಸುವದೆಂಬುದು ಆಗಲಾರದು.
4. ಅಂತಃಕರಣವು.
5. "ತನ್ನನ್ನು (ತಾನು) ಸಂಕಲ್ಪಿಸಲಾರದು, ನಿಶ್ಚಯಿಸಲೂ ಆರದು; ಬ್ರಹ್ಮವು ಅದಕ್ಕೂ ಆತ್ಮನೇ ಆಗಿರುವದರಿಂದ (ಮನಸ್ಸು ಅದರ ಕಡೆಗೆ ಹೋಗಲಾರದು)" ಎಂದೂ ಕನ್ನಡಿಸಬಹುದು.

ಶಿಷ್ಯಾಯೇತ್ಯಭಿಪ್ರಾಯಃ | ಯದ್ಧಿ ಕರಣಗೋಚರಮ್ ತತ್ ಅನ್ಯಸ್ಮೈ ಉಪದೇಷ್ಟುಂ
ಶಕ್ಯಂ ಜಾತಿಗುಣಕ್ರಿಯಾವಿಶೇಷಣೈಃ | ನ ತತ್ ಜಾತ್ಯಾದಿವಿಶೇಷಣವದ್ ಬ್ರಹ್ಮ | ತಸ್ಮಾತ್
ವಿಷಮಂ ಶಿಷ್ಯಾನ್ ಉಪದೇಶೇನ ಪ್ರತ್ಯಾಯಯಿತುಮ್ ಇತಿ ಉಪದೇಶೇ
ತದರ್ಥಗ್ರಹಣೇ ಚ ಯತ್ನಾತಿಶಯಕರ್ತವ್ಯತಾಂ ದರ್ಶಯತಿ ||

(ಭಾಷ್ಯಾರ್ಥ)

ಇಂದ್ರಿಯ, ಮನಸ್ಸು- ಇವೆರಡರಿಂದಲೇ ಅಲ್ಲವೆ, ವಸ್ತುವಿನ ಅರಿವು
ಆಗತಕ್ಕದ್ದು ? ಇವೆರಡಕ್ಕೂ ಗೋಚರವಾಗದೆ ಇರುವದರಿಂದ ಈ ಬ್ರಹ್ಮವು
ಹೇಗಿರುವದೆಂಬುದನ್ನು ನಾವರಿಯುವು. ಹೇಗೆ, ಎಂದರೆ ಯಾವ ಪ್ರಕಾರದಿಂದ, ಈ
ಬ್ರಹ್ಮವನ್ನು ತಿಳಿಯಪಡಿಸಬೇಕೋ ಶಿಷ್ಯನಿಗೆ ಉಪದೇಶಮಾಡಬೇಕೋ ನಮಗೆ
ತಿಳಿಯದು ಎಂದು ಅಭಿಪ್ರಾಯ. ಯಾವದು ಕರಣಗಳಿಗೆ
ಗೋಚರವಾಗಿರುವದೋ ಅದನ್ನು ಮತ್ತೊಬ್ಬನಿಗೆ (ಅದರ) ಜಾತಿ,¹ ಗುಣ,
ಕ್ರಿಯೆ- ಎಂಬ ವಿಶೇಷಣಗಳಿಂದ ತಿಳಿಸಬಹುದು. ಆದರೆ ಈ ಬ್ರಹ್ಮದಲ್ಲಿ ಜಾತಿಯೇ
ಮುಂತಾದ ವಿಶೇಷಣಗಳಿರುವದಿಲ್ಲ. ಆದ್ದರಿಂದ ಶಿಷ್ಯರಿಗೆ ಇದನ್ನು
ತಿಳಿಸಿಕೊಡುವದು ಕಷ್ಟವು- ಎಂದು² ಉಪದೇಶಮಾಡುವದರಲ್ಲಿಯೂ ಅದರ
ಅರ್ಥವನ್ನು ತಿಳಿದುಕೊಳ್ಳುವದರಲ್ಲಿಯೂ ಹೆಚ್ಚಿನ ಪ್ರಯತ್ನವನ್ನು ಮಾಡಬೇಕು
ಎಂದು ತಿಳಿಸಿರುತ್ತದೆ.

ತನ್ನ ಸ್ವರೂಪವೇ ಆಗಿರುವ

ಬ್ರಹ್ಮವನ್ನು ಉಪದೇಶದಿಂದಲೇ ಅರಿತುಕೊಳ್ಳಬೇಕು

(ಭಾಷ್ಯ)

೨೬. “ನ ವಿದ್ಮೋ ನ ವಿಜಾನೀಮೋ ಯಥೈತದನುಶಿಷ್ಯಾತ್” ಇತಿ
ಅತ್ಯಂತಮೇವ ಉಪದೇಶಪ್ರಕಾರಪ್ರತ್ಯಾಖ್ಯಾನೇ ಪ್ರಾಪ್ತೇ ತದಪವಾದೋಽಯ ಮುಚ್ಯತೇ |

1. ಕರಿಯ ಗೋವು ಚಲಿಸುತ್ತದೆ- ಎಂಬಲ್ಲಿ ಗೋತ್ವವು ಜಾತಿಯು, ಕಪ್ಪು ಗುಣವು,
ಚಲನೆಯು ಕ್ರಿಯೆ. ಹೀಗೆ ವಸ್ತುವಿನ ಜಾತಿ, ಗುಣ, ಕ್ರಿಯೆ- ಮುಂತಾದವುಗಳನ್ನು
ಹೇಳುವ ವಿಶೇಷಣಗಳನ್ನು ಕೊಟ್ಟು ವಸ್ತುವನ್ನು ತಿಳಿಸಬಹುದು. ತೈ. ಭಾ. ೨-೧, ೯ ;
ಮಾಂ. ಭಾ. ೨; ಗೀ. ಭಾ. ೧೩-೧೨; ಬೃ. ಭಾ. ೨-೩-೬. ಮೂಲದಲ್ಲಿರುವ ‘ಜಾತಿಗುಣಕ್ರಿಯಾ
ವಿಶೇಷಣೈಃ’ ಎಂಬುದು ‘ಜಾತಿಗುಣಕ್ರಿಯಾದಿವಿಶೇಷಣೈಃ’ ಎಂಬುದಕ್ಕೆ ಬದಲು ಬರೆದವರ
ಕೈತಪ್ಪಿನಿಂದ ಬಿದ್ದಿದ್ದರೂ ಬಿದ್ದಿರಬಹುದು ಎಂದು ಊಹಿಸುವದಕ್ಕೆ ಎಡೆಯಿದೆ.
2. “ದರ್ಶಯತಿ ನ ವಿದ್ಮೆ ಇತ್ಯಾದಿ” ಎಂಬ (ಆ) ಪಾಠವನ್ನು “ನಾವರಿಯುವು ಎಂದು
ಮುಂತಾಗಿ ಹೇಳಿದ್ದರಿಂದ ಉಪದೇಶಮಾಡುವದರಲ್ಲಿಯೂ.. ತಿಳಿಸಿರುತ್ತದೆ” ಎಂದು
ಕನ್ನಡಿಸಬೇಕು. ಇಲ್ಲಿ ತಿಳಿಯುವದು ಕಷ್ಟವು ಎಂದದ್ದರಿಂದ ಕಷ್ಟಪಟ್ಟಾದರೂ
ತಿಳಿಯಬೇಕು ಎಂದರ್ಥವೇ ಹೊರತು ತಿಳಿಯುವದಕ್ಕೆ ದಾರಿಯೇ ಇಲ್ಲವೆಂದು
ಅಭಿಪ್ರಾಯವಲ್ಲ ಎಂದು ಭಾವ.

ಸತ್ಯಮ್ ಏವಂ ಪ್ರತ್ಯಕ್ಷಾದಿಭಿಃ ಪ್ರಮಾಣೈರ್ನ ಪರಃ ಪ್ರತ್ಯಾಯಯಿತುಂ ಶಕ್ಯಃ | ಆಗಮೇನ ತು ಶಕ್ಯತ ಏವ ಪ್ರತ್ಯಾಯಯಿತುಮಿತಿ, ತದುಪದೇಶಾರ್ಥಮ್ ಆಗಮಮಾಹ- 'ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ' ಇತಿ ||

(ಭಾಷ್ಯಾರ್ಥ)

“ಇದನ್ನು ಹೇಗೆ ತಿಳಿಯಪಡಿಸಬೇಕೋ ತಿಳಿಯುವು” ಎಂಬುದರಿಂದ¹ (ಇದನ್ನು) ತಿಳಿಸಿಕೊಡುವದಕ್ಕೆ (ಯಾವದೊಂದು) ಪ್ರಕಾರವೂ ಇಲ್ಲವೇಇಲ್ಲ- ಎಂದಾಯಿತಲ್ಲ !- ಎಂದರೆ ಈ (ನಿಯಮಕ್ಕೆ) ಈ ಅಪವಾದವನ್ನು ಹೇಳುತ್ತಾರೆ. (ಮೇಲೆ ಹೇಳಿ)ದಂತೆ ಪ್ರತ್ಯಕ್ಷಾದಿಪ್ರಮಾಣಗಳಿಂದ² ಮತ್ತೊಬ್ಬರಿಗೆ ತಿಳಿಯ ಹೇಳುವದಕ್ಕೆ ಆಗುವದಿಲ್ಲವೆಂಬುದು ನಿಜವೇ. ಆದರೆ ಆಗಮದಿಂದ³ ತಿಳಿಸುವದಕ್ಕೆ ಆಗಿಯೇಆಗುತ್ತದೆ- ಎಂದು ಅದನ್ನು ಹೇಳಿಕೊಡುವದಕ್ಕಾಗಿ “ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ” ಎಂಬ ಆಗಮವನ್ನು ಹೇಳುತ್ತಾರೆ.

(ಉಪನಿಷತ್ತು)

ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ |

ಇತಿ ಶುಶ್ರುಮ ಪೂರ್ವೇಷಾಂ ಯೇ ನಸ್ತದ್ವ್ಯಾಚಚಕ್ಷಿರೇ

|| ೪ ||

೪. ಅದು ತಿಳಿಯಲ್ಪಟ್ಟದ್ದಕ್ಕಿಂತಲೂ ಬೇರೆಯೇ ಮತ್ತು ತಿಳಿಯಲ್ಪಡದೆ ಇರುವದಕ್ಕಿಂತಲೂ ಬೇರೆಯೇ ಎಂದು ನಮಗೆ ಅದನ್ನು ವಿವರಿಸಿ ಹೇಳಿದ ಹಿರಿಯವರಿಂದ ನಾವು ಕೇಳಿರುತ್ತೇವೆ.

(ಭಾಷ್ಯ)

೨೨. ಅನ್ಯದೇವ ಪೃಥಗೇವ ತತ್ | ಯತ್ ಪ್ರಕೃತಂ “ಶ್ರೋತ್ರಾದೀನಾಂ ಶ್ರೋತ್ರಾದಿ” ಇತ್ಯುಕ್ತಮ್ ಅವಿಷಯಶ್ಚ ತೇಷಾಮ್, ತತ್ ವಿದಿತಾತ್ ಅನ್ಯದೇವ ಹಿ | ವಿದಿತಂ ನಾಮ ಯದ್ ವಿದಿಕ್ರಿಯಯಾ ಅತಿಶಯೇನ ಆಪ್ತಮ್ ವಿದಿಕ್ರಿಯಾ ಕರ್ಮಭೂತಮ್ | ಕ್ಷಚಿತ್ ಕಿಂಚಿತ್ ಕಸ್ಯಚಿದ್ವಿದಿತಂ ಸ್ಯಾತ್ ಇತಿ ಸರ್ವಮೇವ ವ್ಯಾಕೃತಂ

1. “ನ ವಿದ್ಮೋ ನ ವಿಜಾನೀಮೋ ಯಥೈತದನುಶಿಷ್ಯಾತ್” ಎಂಬ (ವಾ||) ಪಾಠವು (ಆ||) ಪಾಠದಲ್ಲಿ ಕಂಡುಬರುವದಿಲ್ಲ. “ನ ವಿದ್ಮ ಇತ್ಯಾದಿ” (ಆ||) ಎಂಬುದಕ್ಕೆ ಬದಲೇ ಈ ವಾಕ್ಯವು ಬಂದಿದೆ ಎಂದು ಇಟ್ಟುಕೊಂಡರೆ ಹಿಂದಿನ ಮಂತ್ರದ ಭಾಷ್ಯಕ್ಕೇ ಇದು ಸೇರುತ್ತದೆ.
2. ಪ್ರತ್ಯಕ್ಷಾದಿಗಳು ದ್ರವ್ಯ, ಗುಣ, ಕ್ರಿಯೆ, ಜಾತಿ- ಮುಂತಾದವನ್ನು ಮಾತ್ರ ತಿಳಿಸುತ್ತವೆ.
3. ಆಗಮವೆಂದರೆ ಉಪದೇಶಿಸುವ ಕ್ರಮ. ಆತ್ಮನು ಜಾತಿಯೇ ಮುಂತಾದ ವಿಶೇಷಗಳಿಲ್ಲದ ವನಾದ್ದರಿಂದ ಪ್ರತ್ಯಕ್ಷಾದಿಪ್ರಮಾಣಗಳ ಮೂಲಕ ತಿಳಿಸುವದಕ್ಕೆ ಆಗಲಾರದಾದರೂ ಅವನಲ್ಲಿ ಭ್ರಾಂತಿಯಿಂದ ಆರೋಪಿತವಾಗಿರುವ ಧರ್ಮಗಳನ್ನು ಅಲ್ಲಗಳೆಯುವದರಿಂದ ಉಪದೇಶಿಸಬಹುದು- ಎಂಬುದು ಶ್ರುತಿಯ ಆಶಯವೆಂದು ಭಾವ.

ವಿದಿತಮೇವ | ತತ್ ತಸ್ಮಾದನ್ಯದೇವ ಇತ್ಯರ್ಥಃ | ಅವಿದಿತಮ್ ಅಜ್ಞಾತಂ ತರ್ಹಿ ಇತಿ ಪ್ರಾಪ್ತೇ ಆಹ- ಅಥೋ ಅಪಿ ಅವಿದಿತಾತ್ ವಿದಿತವಿಪರೀತಾತ್ ಅವ್ಯಾಕೃತಾತ್ ಅವಿದ್ಯಾಲಕ್ಷಣಾತ್ ವ್ಯಾಕೃತಬೀಜಾತ್ | ಅಧಿ ಇತಿ ಉಪರ್ಯರ್ಥೇ | ಲಕ್ಷಣಯಾ ಅನ್ಯತ್ ಇತ್ಯರ್ಥಃ | ಯದ್ ಹಿ ಯಸ್ಮಾದ್ ಅಧಿ ಉಪರಿ ಭವತಿ, ತತ್ ತಸ್ಮಾತ್ ಅನ್ಯತ್ ಇತಿ ಪ್ರಸಿದ್ಧಮ್ ||

(ಭಾಷ್ಯಾರ್ಥ)

ಅದು ಬೇರೆಯೇ ಎಂದರೆ ಬೇರ್ಪಟ್ಟೇ ಇರುತ್ತದೆ. ಯಾವದು ಶ್ರೋತ್ರಾದಿ ಗಳಿಗೂ ಶ್ರೋತ್ರಾದಿಯೆಂದೂ ಅವುಗಳಿಗೆ ವಿಷಯವಲ್ಲವೆಂದೂ¹ ಹೇಳಿ ಪ್ರಕೃತ ವಾಗಿದೆಯೋ² ಅದು ತಿಳಿಯಲ್ಪಟ್ಟದ್ದಕ್ಕಿಂತಲೂ ಬೇರೆಯೇ ಸರಿ. (ಇಲ್ಲಿ) ತಿಳಿಯ ಲ್ಪಟ್ಟದ್ದು ಎಂದರೆ ಯಾವದು ತಿಳಿಯೋಣವೆಂಬ ಕ್ರಿಯೆಯಿಂದ ತೀರ ಹೆಚ್ಚಾಗಿ ವ್ಯಾಪ್ತ ವಾಗಿರುವದೋ, ತಿಳಿಯೋಣವೆಂಬ ಕ್ರಿಯೆಗೆ ಕರ್ಮವಾಗಿರುವದೋ³ (ಅದು). ಎಲ್ಲಿಯೇ ಇರಲಿ, ಏನೇ ಇರಲಿ, ಯಾರಿಗಾದರೊಬ್ಬರಿಗೆ ತಿಳಿಯುವದಾಗಿಯೇ ಇರಬಹುದಾದ್ದರಿಂದ **ವ್ಯಾಕೃತವಾಗಿರುವದೆಲ್ಲವೂ ತಿಳಿಯಲ್ಪಟ್ಟದ್ದೇ (ಆಗಿರುತ್ತದೆ).**⁴ ಅದಕ್ಕಿಂತಲೂ (ಬ್ರಹ್ಮವು) ಬೇರೆಯೇ ಎಂದರ್ಥ. ಹಾಗಾದರೆ ಅದು ತಿಳಿಯಲ್ಪಟ್ಟದ್ದಲ್ಲ, ಅರಿಯಲ್ಪಡತಕ್ಕದ್ದಲ್ಲ ಎಂದಾಯಿತು- ಎಂದರೆ (ಅದಕ್ಕೆ) ಹೇಳುತ್ತಾರೆ : 'ಅಥೋ' ಎಂದರೆ ಮತ್ತು ಅವಿದಿತಕ್ಕಿಂತಲೂ, ಎಂದರೆ ತಿಳಿಯಲ್ಪಡತಕ್ಕದ್ದಕ್ಕೆ ವಿರುದ್ಧವಾಗಿ **ವ್ಯಾಕೃತಕ್ಕೆ ಕಾರಣವಾಗಿ ಅವಿದ್ಯೆಯಿಂದ ತೋರುವ ಅವ್ಯಾಕೃತಕ್ಕಿಂತಲೂ⁵** ಬೇರೆಯೇ. (ಮೂಲದಲ್ಲಿರುವ) ಅಧಿ ಎಂಬ (ಮಾತಿಗೆ)ಮೇಲೆ ಎಂದರ್ಥ. (ಇಲ್ಲಿ) ಲಕ್ಷಣೆಯಿಂದ (ಇದಕ್ಕೆ) ಬೇರೆ ಎಂದು ಅರ್ಥ(ವನ್ನು ಮಾಡಿಕೊಳ್ಳಬೇಕು) ; ಏಕೆಂದರೆ ಯಾವದಕ್ಕಿಂತ ಯಾವದು ಮೇಲೆ ಇರುವದೋ ಅದು ಅದಕ್ಕಿಂತಲೂ ಬೇರೆಯೇ ಎಂಬುದು ಪ್ರಸಿದ್ಧವಾಗಿರುತ್ತದೆ.

1. ಎರಡುಮೂರನೆಯ ಮಂತ್ರಗಳಲ್ಲಿ ಹೇಳಿರುವದರ ಸಾರವಿದು.
2. ತತ್ ಎಂಬ ಸರ್ವನಾಮವು ಪ್ರಕೃತವಾದ ಬ್ರಹ್ಮವನ್ನೇ ಹೇಳುವದೆಂದು ಭಾವ.
3. ಕ್ರಿಯೆಯಿಂದ ಯಾವದು ಎಲ್ಲಕ್ಕಿಂತಲೂ ಹೆಚ್ಚಾಗಿ ವ್ಯಾಪಿಸಬೇಕೆಂದು ಕರ್ತೃವು ಬಯಸುವನೋ ಅದು ಕರ್ಮವು ಎಂದು ವ್ಯಾಕರಣದಲ್ಲಿ ಹೇಳಿರುತ್ತದೆ. ತಿಳಿಯಲ್ಪಡತಕ್ಕ ವಿಷಯವನ್ನೇ ಇಲ್ಲಿ ವಿದಿತವೆಂದಿದೆ ಎಂದರ್ಥ.
4. ವಿದಿತವೆಂಬ ಮಾತಿನಲ್ಲಿ ನಮ್ಮಲ್ಲಿ ಯಾರಾದರೊಬ್ಬರಿಗೆ ತಿಳಿದಿರುವದು ಮಾತ್ರವೇ ಅಲ್ಲದೆ ತಿಳಿಯಬಹುದಾದ ಸ್ವರೂಪವುಳ್ಳದ್ದನ್ನೂ ಸೇರಿಸಿದೆ ಎಂದು ಅಭಿಪ್ರಾಯ. ಹೊರಗೆ ನಾಮರೂಪಕರ್ಮವಾಗಿ ತೋರಿಕೊಳ್ಳುವ ಪ್ರಪಂಚವೆಲ್ಲವೂ ವ್ಯಾಕೃತ, ವಿದಿತ.
5. ವ್ಯಾಕೃತಕ್ಕೆ ಕಾರಣವಾಗಿ ಸೃಷ್ಟಿಗೆ ಪೂರ್ವದಲ್ಲಿತ್ತೆಂದು ನಾವು ತಪ್ಪುತಿಳಿವಳಿಕೆಯಿಂದ ಕಲ್ಪಿಸುವ ಬೀಜವು ಅವ್ಯಾಕೃತ, ಅವಿದಿತ. ಸೂ. ಭಾ. ೨-೧-೧೪ ; ಬೃ. ಭಾ. ೧-೪-೭.

(ಭಾಷ್ಯ)

೨೮. ಯದ್ವಿದಿತಂ ತದಲ್ಪಂ ಮರ್ತ್ಯಂ ದುಃಖಾತ್ಮಕಂ ಚ ಇತಿ ಹೇಯಮ್ ತಸ್ಮಾತ್ ವಿದಿತಾದನ್ಯತ್ ಬ್ರಹ್ಮ ಇತ್ಯುಕ್ತೇ ತು ಅಹೇಯತ್ವಮ್ ಉಕ್ತಂ ಸ್ಯಾತ್ | ತಥಾ “ಅವಿದಿತಾತ್ ಅಧಿ” ಇತ್ಯುಕ್ತೇ ಅನುಪಾದೇಯತ್ವಮ್ ಉಕ್ತಂ ಸ್ಯಾತ್ | ಕಾರ್ಯಾರ್ಥಂ ಹಿ ಕಾರಣಮನ್ಯತ್ ಅನ್ಯೇನ ಉಪಾದೀಯತೇ | ಅತಶ್ಚ ನ ವೇದಿತುಃ ಅನ್ಯಸ್ಮೈ ಪ್ರಯೋಜನಾಯ ಅನ್ಯತ್ ಉಪಾದೇಯಂ ಭವತೀತಿ | ಏವಂ ವಿದಿತಾವಿದಿತಾಭ್ಯಾಮ್ ಅನ್ಯತ್ ಇತಿ ಹೇಯೋಪಾದೇಯಪ್ರತಿಷೇಧೇನ ಸ್ವಾತ್ಮನೋಽನನ್ಯತ್ವಾತ್ ಬ್ರಹ್ಮವಿಷಯಾ ಜಿಜ್ಞಾಸಾ ಶಿಷ್ಯಸ್ಯ ನಿವರ್ತಿತಾ ಸ್ಯಾತ್ | ನ ಹ್ಯನ್ಯಸ್ಯ ಸ್ವಾತ್ಮನೋ ವಿದಿತಾವಿದಿತಾಭ್ಯಾಮ್ ಅನ್ಯತ್ವಂ ವಸ್ತುನಃ ಸಮ್ಭವತೀತಿ ಆತ್ಮಾ ಬ್ರಹ್ಮ ಇತ್ಯೇಷ ವಾಕ್ಯಾರ್ಥಃ | “ಅಯಮಾತ್ಮಾ ಬ್ರಹ್ಮ” (ಬೃ.೪-೪-೫), “ಯ ಆತ್ಮಾ ಅಪಹತಪಾಪ್ಮಾ” (ಛಾ. ೮-೨-೧), “ಯತ್ ಸಾಕ್ಷಾದಪರೋಕ್ಷಾದ್ ಬ್ರಹ್ಮ ಯ ಆತ್ಮಾ ಸರ್ವಾನ್ತರಃ....” (ಬೃ.೩-೪-೧)- ಇತ್ಯಾದಿಶ್ರುತ್ಯನ್ತರೇಭ್ಯಶ್ಚೇತಿ ||

(ಭಾಷ್ಯಾರ್ಥ)

ಯಾವದು ತಿಳಿಯಲ್ಪಡತಕ್ಕದ್ದಾಗಿರುವದೋ ಅದು ಅಲ್ಪವೂ ಮರ್ತ್ಯವೂ¹ ದುಃಖರೂಪವೂ ಆಗಿರುವದರಿಂದ ಬಿಡತಕ್ಕದ್ದಾಗಿರುವದು. ಆದ್ದರಿಂದ ತಿಳಿಯಲ್ಪಡ ತಕ್ಕದ್ದಕ್ಕಿಂತಲೂ ಬ್ರಹ್ಮವು ಬೇರೆ ಎಂದದ್ದರಿಂದ (ಅದು) ಬಿಡತಕ್ಕದ್ದಲ್ಲವೆಂದು ಹೇಳಿದಂತಾಗುವದು. ಇದರಂತೆ ತಿಳಿಯಲ್ಪಡಲಾರದ್ದಕ್ಕಿಂತ ಬೇರೆ ಎಂದದ್ದರಿಂದ ಅದು ತೆಗೆದುಕೊಳ್ಳತಕ್ಕದ್ದೂ ಅಲ್ಲವೆಂದು ಹೇಳಿದಂತಾಗುವದು. ಏಕೆಂದರೆ (ಯಾವದಾದರೊಂದು) ಕಾರ್ಯಕ್ಕಾಗಿ (ಅದರ) ಕಾರಣವಾದ ಬೇರೆ ಒಂದನ್ನು (ಅವೆರಡಕ್ಕಿಂತ) ಬೇರೆಯಾದ(ವನೊಬ್ಬನು)² ತೆಗೆದುಕೊಳ್ಳುತ್ತಾನೆ. ಆದ್ದರಿಂದ (ಬ್ರಹ್ಮವು) ತಿಳಿಯುವಾತನಿಗಿಂತ ಬೇರೆಯಾದ ಪ್ರಯೋಜನಕ್ಕಾಗಿ ತೆಗೆದುಕೊಳ್ಳಬೇಕಾಗಿರುವ ಬೇರೆ ಒಂದು ವಸ್ತುವಲ್ಲ³ ಎಂದು (ಹೇಳಿದಂತೆ ಆಯಿತು). ಹೀಗೆ (ಬ್ರಹ್ಮವು) ತಿಳಿಯಲ್ಪಡತಕ್ಕದ್ದು. ತಿಳಿಯಲ್ಪಡಲಾರದ್ದು- ಈ ಎರಡಕ್ಕಿಂತಲೂ ಬೇರೆಯೇ ಎಂದು ಬಿಡತಕ್ಕದ್ದೂ

1. ಅವಿದ್ಯೆಯ ಕಾಲದಲ್ಲಿ ಮಾತ್ರವಿರುವದಾದ್ದರಿಂದ ಅದು ಪರಿಚ್ಛಿನ್ನವಾಗಿರುವದರಿಂದಲೇ ನಾಶವಾಗತಕ್ಕದ್ದು. ಛಾಂ.ಭಾ.೨-೨೪-೧. ವ್ಯಾಕೃತವೂ ಅವ್ಯಾಕೃತವೂ ಅವಿದ್ಯಾಕಲ್ಪಿತವಾಗಿರುವದಾದ್ದರಿಂದ ಬ್ರಹ್ಮಸ್ವರೂಪಕ್ಕೆ ಸೇರಿದ್ದಲ್ಲವೆಂದು ಸೂ. ಭಾ.೨-೧-೨೨, ೧-೪-೩.
2. ಕಾರ್ಯವು ಪ್ರಯೋಜನವು, ಕಾರಣವೆಂಬುದು ಸಾಧನವು ; ಕಾರಣವನ್ನು ತೆಗೆದುಕೊಂಡು ಕಾರ್ಯವನ್ನು ಪಡೆಯುವವನು ಕಾರ್ಯಕಾರಣಗಳೆರಡಕ್ಕಿಂತ ಬೇರೆಯಾಗಿರುತ್ತಾನೆ.
3. ಕಾರಣವಲ್ಲ. “ಉಪಾದೇಯಂ ನ ಭವತಿ” ಎಂಬ (ಮೈ||)ಪಾಠಕ್ಕಿಂತ ನಮ್ಮ ಪಾಠವೇ ಮೇಲು.

ತೆಗೆದುಕೊಳ್ಳದ್ದೂ ಅಲ್ಲವೆಂದದ್ದರಿಂದ¹ (ಅದು) ತನಗಿಂತಲೂ ಬೇರೆಯಲ್ಲವಾಗುವದರಿಂದ ಶಿಷ್ಯನಿಗೆ ಇರುವ ಬ್ರಹ್ಮವಿಷಯವಾದ ಜಿಜ್ಞಾಸೆಯನ್ನು ತೊಲಗಿಸಿದಂತೆ² ಆಗುತ್ತದೆ. ತನಗಿಂತ ಬೇರೆಯಾದ ವಸ್ತುವು³ ತಿಳಿಯಲ್ಪಡತಕ್ಕದ್ದು, ತಿಳಿಯಲ್ಪಡದೆ ಇರುವದು- (ಈ) ಎರಡಕ್ಕಿಂತಲೂ ಬೇರೆಯಾಗಿರುವದು ಸಂಭವಿಸುವದಿಲ್ಲವಾದ್ದರಿಂದ (ತನ್ನ) ಆತ್ಮನೇ ಬ್ರಹ್ಮವು ಎಂಬುದು (ಒಟ್ಟು) ವಾಕ್ಯದ ಅರ್ಥವು. “(ಈ) ಆತ್ಮನೇ ಬ್ರಹ್ಮವು” (ಬೃ.೪-೪-೫), “ಯಾವನು ಪಾಪದ ಹೊಡೆತವಿಲ್ಲದ... ಆತ್ಮನೋ” (ಛಾಂ.೮-೨-೧), “ಯಾವನು ನೇರಾಗಿ ಅಪರೋಕ್ಷವಾಗಿರುವ ಬ್ರಹ್ಮವೋ, ಯಾವನು ಎಲ್ಲಕ್ಕಿಂತಲೂ ಒಳಗಿರುವ ಆತ್ಮನೋ” (ಬೃ.೩-೪-೧)- ಮುಂತಾದ ಬೇರೆಯ ಶ್ರುತಿಗಳಿಂದಲೂ (ಈ ಅಭಿಪ್ರಾಯವು ಸಿದ್ಧಿಸುತ್ತದೆ).

(ಭಾಷ್ಯ)

೨೯. ಏವಂ ಸರ್ವಾತ್ಮನಃ ಸರ್ವವಿಶೇಷರಹಿತಸ್ಯ ಚಿನ್ಮಾತ್ರಜ್ಯೋತಿಷೋ ಬ್ರಹ್ಮತ್ವಪ್ರತಿಪಾದಕಸ್ಯ ವಾಕ್ಯಸ್ಯ ಆಚಾರ್ಯೋಪದೇಶಪರಮ್ಪರಯಾ ಪ್ರಾಪ್ತತ್ವ ಮಾಹ— ಇತಿ ಶುಶ್ರುಮೇತ್ಯಾದಿ | ಬ್ರಹ್ಮ ಚೈವಮ್ ಆಚಾರ್ಯೋಪದೇಶಪರಮ್ಪರಯೈವಾಧಿಗನ್ತವ್ಯಮ್ ನ ತರ್ಕತಃ ಪ್ರವಚನಮೇಧಾಬಹುಶ್ರುತತಪೋ ಯಜ್ಞಾದಿಭ್ಯಶ್ಚ | ಇತಿ ಏವಮ್ ಶುಶ್ರುಮ ಶ್ರುತವನ್ತಃ ವಯಂ ಪೂರ್ವೇಷಾಮ್ ಆಚಾರ್ಯಾಣಾಂ ವಚನಮ್ | ಯೇ ಆಚಾರ್ಯಾಃ ನಃ ಅಸ್ಮಭ್ಯಂ ತತ್ ಬ್ರಹ್ಮ ವ್ಯಾಚಚಕ್ಷಿರೇ ವ್ಯಾಖ್ಯಾತವನ್ತಃ ವಿಸ್ವಷ್ಟಂ ಕಥಿತವನ್ತಃ ತೇಷಾಮ್ ಇತ್ಯರ್ಥಃ ||

(ಭಾಷ್ಯಾರ್ಥ)

ಹೀಗೆ ಯಾವ ವಿಶೇಷವೂ⁴, ಇಲ್ಲದವನೂ ಬರಿಯ ಚೈತನ್ಯದ ಜ್ಯೋತಿಯೂ

1. ಬೇಕಾದದ್ದು ಸಾಧನವು; ಬೇಡವಾದದ್ದನ್ನು ತಪ್ಪಿಸಿಕೊಳ್ಳುವದಕ್ಕಾಗಿ ಅದಕ್ಕೆ ಬೇಕಾದ ಸಾಧನವನ್ನು ತೆಗೆದುಕೊಳ್ಳುತ್ತಾರೆ. ಬ್ರಹ್ಮವು ಬೇಕು, ಬೇಡ- ಈ ಎರಡೂ ಅಲ್ಲ.
2. ತನಗಿಂತ ಬೇರೆಯಾದದ್ದನ್ನೇ ತಿಳಿಯಬೇಕಾಗಿರುವದು, ತನ್ನನ್ನು ತಾನುತಿಳಿಯಬೇಕೆಂಬ ಇಚ್ಛೆಯಿಂದ ಯಾರೂ ವಿಚಾರವನ್ನು ಮಾಡುವದಕ್ಕೆ ತೊಡಗುವದಿಲ್ಲ. ಆದ್ದರಿಂದ ಬ್ರಹ್ಮವು ತಿಳಿಯಬೇಕಾಗಿರುವ ವಿಷಯವಲ್ಲ, ತಿಳಿಯುವಾತನ ಸ್ವರೂಪವೇ ಎಂದು ತಿಳಿಸಿ ವಿಚಾರಪರಿಸಮಾಪ್ತಿಯನ್ನು ಮಾಡಿದಂತೆ ಆಯಿತು ಎಂದರ್ಥ. “ಸ್ವಾತ್ಮನೋಽನ್ಯಬ್ರಹ್ಮ ವಿಷಯಾ” ಎಂಬ (ಆ||) ಪಾಠದಲ್ಲಿ “ತನಗಿಂತ ಬೇರೆಯಾದ ಬ್ರಹ್ಮವನ್ನರಿಯಬೇಕೆಂಬ ಇಚ್ಛೆಯನ್ನು ತೊಲಗಿಸಿದಂತೆ ಆಯಿತು” ಎಂದು ಕನ್ನಡಿಸಬೇಕು.
3. “ವಸ್ತುತಃ” (ನಿಜವಾಗಿ) ಎಂಬ (ಹಿ||) ಪಾಠಕ್ಕಿಂತ ಈಗಿನ ಪಾಠವೇ ಉತ್ತಮವೆಂದು ತೋರುತ್ತದೆ.
4. ಜಾತಿ, ದ್ರವ್ಯ, ಗುಣ- ಮುಂತಾದದ್ದು ವಿಶೇಷ.

ಆಗಿರುವ ಎಲ್ಲರ ಆತ್ಮನೇ ಬ್ರಹ್ಮವೆಂದು ಹೇಳುವ ಈ ವಾಕ್ಯವು¹, ಆಚಾರ್ಯರುಗಳ ಉಪದೇಶಪರಂಪರೆಯಿಂದ ಬಂದದ್ದೆಂದು “ಎಂದು ಕೇಳಿರುತ್ತೇವೆ” ಮುಂತಾದ (ವಾಕ್ಯದಲ್ಲಿ) ಹೇಳಿರುತ್ತದೆ. ಬ್ರಹ್ಮವನ್ನು ಹೀಗೆ ಆಚಾರ್ಯರುಗಳ ಉಪದೇಶಪರಂಪರೆಯಿಂದಲೇ² ತಿಳಿದುಕೊಳ್ಳಬಹುದೇ ಹೊರತು (ಬರಿಯ) ತರ್ಕದಿಂದಲಾಗಲಿ³ (ಬರಿಯ) ಅಧ್ಯಯನ, ಗ್ರಂಥಾರ್ಥಧಾರಣಶಕ್ತಿ, ಬಹಳವಾಗಿ ಮಾಡಿದ ಶ್ರವಣ, ತಪಸ್ಸು, ಯಜ್ಞ⁴- ಮುಂತಾದವುಗಳಿಂದಲಾಗಲಿ (ತಿಳಿದು ಕೊಳ್ಳುವುದು) ಆಗಲಾರದು ಎಂದು ಹೀಗೆ ಹಿಂದಿನ ಆಚಾರ್ಯರುಗಳು ಹೇಳಿದ್ದನ್ನು ಕೇಳಿರುತ್ತೇವೆ. ಯಾವ ಆಚಾರ್ಯರು ನಮಗೆ ಆ ಬ್ರಹ್ಮವನ್ನು ವಿವರಿಸಿ ಸ್ಪಷ್ಟವಾಗಿ ಹೇಳಿದರೋ ಅವರ (ವಚನವನ್ನು ಕೇಳಿರುತ್ತೇವೆ) ಎಂದರ್ಥ.⁵

ಉಪಾಸ್ಯರೂಪವು ಬ್ರಹ್ಮದ ಪರಮಾರ್ಥರೂಪವಲ್ಲ

(ಭಾಷ್ಯ)

೩೦. “ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ” ಇತ್ಯನೇನ ವಾಕ್ಯೇನ ಆತ್ಮಾ ಬ್ರಹ್ಮ - ಇತಿ ಪ್ರತಿಪಾದಿತೇ ಶ್ರೋತುಃ ಆಶಂಕಾ ಜಾತಾ- ಕಥಂ ನು⁶ ಆತ್ಮಾ ಬ್ರಹ್ಮ? ಆತ್ಮಾ ಹಿ ನಾಮ ಅಧಿಕೃತಃ ಕರ್ಮಣಿ ಉಪಾಸನೇ ಚ ಸಂಸಾರೀ ಕರ್ಮ ಉಪಾಸನಂ ವಾ ಸಾಧನಮ್ ಅನುಷ್ಠಾಯ ಬ್ರಹ್ಮಾದಿದೇವಾನ್ ಸ್ವರ್ಗಂ ವಾ ಪ್ರಾಪ್ತುಮ್ ಇಚ್ಛತಿ | ತತ್ ತಸ್ಮಾದನ್ಯ ಉಪಾಸ್ಯೋ ವಿಷ್ಣುಃ, ಈಶ್ವರಃ, ಇಂದ್ರಃ, ಪ್ರಾಣೋ ವಾ ಬ್ರಹ್ಮ ಭವಿತುಮ್ ಅರ್ಹತಿ | ನ ತ್ವಾತ್ಮಾ, ಲೋಕಪ್ರತ್ಯಯವಿರೋಧಾತ್ | ಯಥಾ ಅನ್ಯೇ ತಾರ್ಕಿಕಾಃ ಈಶ್ವರಾದನ್ಯ ಆತ್ಮಾ ಇತ್ಯಾಚಕ್ಷತೇ, ತಥಾ ಕರ್ಮಿಣಃ “ಅಮುಂ ಯಜಾಮುಂ ಯಜ” (ಬೃ.೧-೪-೬) ಇತ್ಯನ್ಯಾ ಏವ ದೇವತಾ ಉಪಾಸತೇ | ತಸ್ಮಾತ್ ಯುಕ್ತಂ ಯದ್ ವಿದಿತಮ್ ಉಪಾಸ್ಯಂ ತದ್ ಬ್ರಹ್ಮ ಭವೇತ್, ತತೋಽನ್ಯ ಉಪಾಸಕ ಇತಿ | ತಾಮ್ ಏತಾಮ್ ಆಶಂಕಾಂ ಶಿಷ್ಯಲಿಜ್ಜೇನ ಉಪಲಕ್ಷ್ಯ ತದ್ವಾಕ್ಯಾದ್ವಾ ಆಹ —

1. ‘ವಾಕ್ಯಾರ್ಥಸ್ಯ’ ಎಂದು ಅನೇಕ ಕೋಶಗಳಲ್ಲಿದೆ. ಆದರೆ ‘ವಾಕ್ಯಸ್ಯ’ ಎಂಬ (ಮೈ||) ಪಾಠವೇ ಉತ್ತಮ.
2. ಇದೇ ಆಗಮವೆಂಬುದು. ಆಗಮದಿಂದಲೇ ಇದನ್ನು ತಿಳಿಯಬೇಕು. ಕ.ಭಾ. ೧-೨-೮, ೯; ಗೀ.೪-೩೪.
3. ಕ. ೧-೨-೯.
4. ಮುಂ.೩-೨-೩, ೪; ಗೀ.೧೧-೫೩. ಇಲ್ಲಿ ಬರಿಯ ತರ್ಕ, ಅಧ್ಯಯನ- ಮುಂತಾದವುಗಳಿಂದ ತಿಳಿಯುವದಕ್ಕೆ ಆಗಲಾರದು- ಎಂದು ಹೇಳಿರುವುದು ಅವುಗಳು ಆಚಾರ್ಯನ ಉಪದೇಶವಿಲ್ಲದೆ ಪ್ರಯೋಜನಕಾರಿಯಾಗಲಾರವೆಂಬ ಅಭಿಪ್ರಾಯದಿಂದ.
5. ಅವರ ವಚನದಿಂದಲೇ ನಮಗೆ ಆತ್ಮಜ್ಞಾನವಾಗಿದೆ ಎಂದಭಿಪ್ರಾಯ.
6. (ವಾ||) ಪಾಠ.

(ಭಾಷ್ಯಾರ್ಥ)

“ಅದು ತಿಳಿಯಲ್ಪಡತಕ್ಕದ್ದಕ್ಕಿಂತಲೂ ಬೇರೆಯೇ, ಮತ್ತು ತಿಳಿಯಲ್ಪಡದೆ ಇರುವದಕ್ಕಿಂತಲೂ ಬೇರೆಯೇ” (೪) ಎಂಬೀ (ವಾಕ್ಯ)ದಿಂದ (ತನ್ನ) ಆತ್ಮನೇ ಬ್ರಹ್ಮವು ಎಂದು ಹೇಳಿದ್ದರಿಂದ ಕೇಳುವ (ಶಿಷ್ಯ)ನಿಗೆ (ಈ) ಆಶಂಕೆಯುಂಟಾಯಿತು : “ಆತ್ಮನೇ ಬ್ರಹ್ಮವೆಂಬುದು ಹೇಗೆ (ಸರಿಯಾದೀತು) ? ಆತ್ಮನೆಂದು ಕರ್ಮಕ್ಕೂ ಉಪಾಸನೆಗೂ ಅಧಿಕಾರಿಯಾಗಿರುವ ಸಂಸಾರಿಯು ; ಸಾಧನವಾದ ಕರ್ಮವನ್ನೋ ಉಪಾಸನೆಯನ್ನೋ ಮಾಡಿ ಬ್ರಹ್ಮನೇ ಮೊದಲಾದ ದೇವತೆಗಳನ್ನೋ ಸ್ವರ್ಗವನ್ನೋ ಪಡೆಯುವದಕ್ಕೆ ಇಚ್ಛಿಸುತ್ತಾನೆ. ಆದ್ದರಿಂದ ಬ್ರಹ್ಮವು ಅವನಿಗಿಂತ ಬೇರೆಯಾಗಿದ್ದು ಉಪಾಸನೆಮಾಡಲ್ಪಡತಕ್ಕ ವಿಷ್ಣುವೋ ಈಶ್ವರನೋ ಇಂದ್ರನೋ ಪ್ರಾಣನೋ ಆಗಿರಬಹುದೇ ಹೊರತು ಅವನ ಆತ್ಮನೇ ಆಗಿರಲಾರದು. ಏಕೆಂದರೆ (ಆತ್ಮನೇ ಬ್ರಹ್ಮವೆಂಬುದು) ಲೋಕದ ತಿಳಿವಳಿಕೆಗೆ ವಿರುದ್ಧವಾಗಿರುತ್ತದೆ. (ವೇದಾಂತಿಗಳಿಗಿಂತ) ಬೇರೆಯಾಗಿರುವ ತಾರ್ಕಿಕರು¹ ಹೇಗೆ ಆತ್ಮನು ಈಶ್ವರನಿಗಿಂತ ಬೇರೆ ಎಂದು ಹೇಳುತ್ತಿರುವರೋ ಹಾಗೆಯೇ ಕರ್ಮಿಗಳೂ² 'ಈ (ದೇವತೆಗೆ) ಯಾಗಮಾಡು, ಈ (ದೇವತೆಗೆ) ಯಾಗಮಾಡು' (ಬೃ.೧-೪-೬) ಎಂದು (ಆತ್ಮನಿಗಿಂತಲೂ) ಬೇರೆಯಾದ ದೇವತೆಗಳನ್ನೇ ಉಪಾಸನೆಮಾಡುತ್ತಾರೆ. ಆದ್ದರಿಂದ ಯಾವದು ತಿಳಿಯಲ್ಪಡತಕ್ಕದ್ದಾಗಿ ಉಪಾಸ್ಯವಾಗಿರುವದೋ ಅದೇ ಬ್ರಹ್ಮವಾಗಿರಬೇಕು, (ಅದನ್ನು) ಉಪಾಸನೆಮಾಡುವ (ಆತ್ಮ)ನು ಅದಕ್ಕಿಂತ ಬೇರೆಯಾಗಿರಬೇಕು.” ಹೀಗೆಂಬ ಈ ಆಶಂಕೆಯನ್ನು ಶಿಷ್ಯನ (ಮುಖ)ಚಿಹ್ನೆಯಿಂದಲೋ ಅಥವಾ ಅವನು ಹೇಳಿದ್ದರಿಂದಲೋ ಕಂಡುಕೊಂಡು (ಗುರು) ಹೇಳಿರುತ್ತಾನೆ :—

(ಉಪನಿಷತ್ತು)

ಯದ್ ವಾಚಾನ್ ಭೃದಿತಂ ಯೇನ ವಾಗಭ್ಯುದ್ಯತೇ |

ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ

|| ೫ ||

೫. ಯಾವದು ವಾಕ್ಯಿನಿಂದ ಹೇಳಲ್ಪಡುವದಿಲ್ಲವೋ ಯಾವದರಿಂದ ವಾಕ್ಯ ತಿಳಿಸಲ್ಪಡುವದೋ ಅದನ್ನೇ ಬ್ರಹ್ಮವೆಂದು ನೀನು ತಿಳಿ. ಯಾವದನ್ನು ಇದೆಂದು ಉಪಾಸನೆಮಾಡುತ್ತಾರೋ ಇದಲ್ಲ.

1. ನೈಯಾಯಿಕರು, ವೈಶೇಷಿಕರು, ಸೇಶ್ವರಸಾಂಖ್ಯರು- ಮುಂತಾದವರು; ಅವರಿಗೆ ವೇದವಾಕ್ಯಕ್ಕಿಂತ ತರ್ಕವು ಹೆಚ್ಚಿನ ಪ್ರಮಾಣವು.
2. ಸೇಶ್ವರಮೀಮಾಂಸಕರು. ನಿರೀಶ್ವರಮೀಮಾಂಸಕರ ಮತದಲ್ಲಿ ಚೇತನರೂಪವಾದ ದೇವತೆಯೂ ಇಲ್ಲ. ಜೈ.ಸೂ.ಶಾ.ಭಾ.೯-೧-೯ ನೋಡಿರಿ. ಇಲ್ಲಿ ಜೀವೇಶ್ವರ ಭೇದವನ್ನು ಹೇಳುವ ವೇದಾಂತಿಗಳನ್ನು ಉದಾಹರಿಸಿಲ್ಲವಾದ್ದರಿಂದ ಆಚಾರ್ಯರ ಕಾಲಕ್ಕೆ ಅಂಥ ವೇದಾಂತಿಗಳು ಇರಲಿಲ್ಲವೆಂದು ತೋರುತ್ತದೆ.

(ಭಾಷ್ಯ)

೩೧. ಮೈವಂ ಶಙ್ಕಷ್ಠಾಃ | ಯತ್ ಚೈತನ್ಯಮಾತ್ರಸತ್ತಾಕಮ್ | ವಾಚಾ ವಾಕ್ ಇತಿ ಜಿಹ್ವಾಮೂಲಾದಿಷು ಅಷ್ಟಸು ಸ್ಥಾನೇಷು ವಿಷಕ್ತಮ್ ಆಗ್ನೇಯಂ ವರ್ಣಾನಾಮ್ ಅಭಿವ್ಯಂಜ್ಜಕಂ ಕರಣಮ್ | ವರ್ಣಾಶ್ಚ ಅರ್ಥಸಂಕ್ಷೇಪಪರಿಚ್ಛಿನ್ನಾ ಏತಾವನ್ತ ಏವಂಕ್ರಮಪ್ರಯುಕ್ತಾ ಇತ್ಯೇವಂ ತದಭಿವ್ಯಂಜ್ಯಃ¹ ಶಬ್ದಃ ಪದಂ ವಾಕ್ ಇತ್ಯುಚ್ಯತೇ | “ಅಕಾರೋ ವೈ ಸರ್ವಾ ವಾಕ್ ಸೈಷಾ ಸ್ಪರ್ಶಾನ್ತಸ್ತೋಷ್ಮಭಿವ್ಯಂಜ್ಯಮಾನಾ ಬಹ್ವೀ ನಾನಾರೂಪಾ ಭವತಿ” (ಐ.ಆ.೨-೩-೬) ಇತಿ ಶ್ರುತೇಃ | ಮಿತಮ್ ಅಮಿತಂ ಸ್ವರಃ ಸತ್ಯಾನ್ಯತೇ ಏವ ವಿಕಾರೋ ಯಸ್ಯಾಃ ತಯಾ ವಾಚಾ ಪದತ್ವೇನ ಪರಿಚ್ಛಿನ್ನಯಾ ಕರಣಗುಣವತ್ಯಾ ಅನಭ್ಯುದಿತಮ್ ಅಪ್ರಕಾಶಿತಮ್, ಅನಭ್ಯುಕ್ತಮ್ | ಯೇನ ಬ್ರಹ್ಮಣಾ ಏವಕ್ಷಿತೇ ಅರ್ಥೇ ಸಕರಣಾ ವಾಕ್ ಅಭ್ಯುದ್ಯತೇ ಚೈತನ್ಯಜ್ಯೋತಿಷಾ ಪ್ರಕಾಶ್ಯತೇ | ಪ್ರಯುಜ್ಯತೇ ಇತ್ಯೇತತ್ “ಯದ್ವಾಚೋ ಹ ವಾಕ್” (೧-೨) ಇತ್ಯುಕ್ತಮ್ | ‘ವದನ್ ವಾಕ್’ (ಬೃ.೧-೪-೨) “ಯೋ ವಾಚಮನ್ತರೋ ಯಮಯತಿ” (ಬೃ.೩-೨-೧೦) ಇತ್ಯಾದಿ ಚ ವಾಜಸನೇಯಕೇ | “ಯಾ ವಾಕ್ ಪುರುಷೇಷು ಸಾ ಘೋಷೇಷು ಪ್ರತಿಷ್ಠಿತಾ ಕಶ್ಚಿತ್ ತಾಂ ವೇದ ಬ್ರಾಹ್ಮಣಃ” ಇತಿ ಪ್ರಶ್ನಮ್ ಉತ್ಪಾದ್ಯ ಪ್ರತಿವಚನಮುಕ್ತಮ್ “ಸಾ ವಾಗ್ ಯಯಾ ಸ್ವಪ್ನೇ ಭಾಷತೇ” (?) ಇತಿ | ಸಾ ಹಿ ವಕ್ತುವರ್ಕ್ತಿಃ ನಿತ್ಯಾ ಚೈತನ್ಯಜ್ಯೋತಿಃಸ್ವರೂಪಾ | “ನ ಹಿ ವಕ್ತುವರ್ಕ್ತೀರ್ವಿಪರಿಲೋಪೋ ವಿದ್ಯತೇ” (ಬೃ.೪-೩-೨೬) ಇತಿ ಶ್ರುತೇಃ ||

(ಭಾಷ್ಯಾರ್ಥ)

ಹೀಗೆಂದು ಶಂಕಿಸಬೇಡ. ಚೈತನ್ಯಮಾತ್ರವಾದ ಇರವಿನ್² ಯಾವದು ವಾಕ್ಯನಿಂದ— ವಾಕ್ಯ ಎಂದರೆ ನಾಲಗೆಯ ಬುಡವೇ ಮುಂತಾದ ಎಂಟು ಸ್ಥಾನಗಳಲ್ಲಿ³ ಸೇರಿಕೊಂಡು ವರ್ಣಗಳನ್ನು ತೋರುವಂತೆ ಮಾಡುತ್ತಾ ಇರುವ

1. “ತದಭಿವ್ಯಂಜ್ಯ” ಎಂದರೆ ವರ್ಣಗಳಿಂದ ತೋರುವ ಸ್ಫೋಟವೆಂದು (ಟೀ||) ವ್ಯಾಖ್ಯಾನಮಾಡಿರುವುದು ಈ ಭಾಷ್ಯಕ್ಕೂ ಸೂ. ಭಾ.೧-೩-೨೮ಕ್ಕೂ ಏರುದ್ದವಾಗಿದೆ.
2. ಬ್ರಹ್ಮಸ್ವರೂಪವೇ ವಾಕ್ಯಕ್ಕೆ ನಿಜವಾದ ಇರವು.
3. ಅಷ್ಟಸ್ಥಾನಾನಿ ವರ್ಣಾನಾಮುರಃ ಕಣಃ ಶಿರಸ್ತಥಾ | ಜಿಹ್ವಾಮೂಲಂ ಚ ದನ್ತಾಶ್ಚ ನಾಸಿಕೋಷ್ಠೌ ಚ ತಾಲುಕಾ || ಎದೆ, ಕೊರಳು, ತಲೆ, ನಾಲಗೆಯ ಬುಡ, ಹಲ್ಲು, ಮೂಗು, ತುಟಿ, ದವಡೆ- ಎಂಬ ಎಂಟು (ಟೀ||). ಆದರೆ ಛಾಂ.೨-೨-೧ ನೋಡಿ. ಈ ಎರಡು ಕಡೆಯಲ್ಲಿಯೂ ಜಿಹ್ವಾಮೂಲಾದಿ ಎಂದೇ ಇದೆ. ಅದಕ್ಕೆ ಮೂಲವು ಬೇರೆ ಯಾವದೋ ಒಂದು ವಾಕ್ಯವಾಗಿರಬೇಕೆಂದು ತೋರುತ್ತದೆ. ವಾಜಸನೇಯಿ ಪ್ರಾತಿಶಾಖ್ಯದಲ್ಲಿ (೧-೬೫) ಜಿಹ್ವಾಮೂಲೇಯವನ್ನೇ ಮೊದಲು ಹೇಳಿದೆಯೆಂದು ತಿಳಿದುಬಂದಿದೆ.

ಅಗ್ನಿದೇವತಾಕವಾದ¹ ಕರಣವು. ಮತ್ತು ಅರ್ಥಸಂಕೇತದಿಂದ² ಗೊತ್ತಾಗಿ ಇಂತಿಷ್ಟು ವರ್ಣಗಳು ಈ ಕ್ರಮದಲ್ಲಿರಬೇಕು- ಎಂಬೀ ಪರಿಯಾಗಿ³ ಆ ಕರಣದಿಂದ ವ್ಯಕ್ತವಾಗುವ ಶಬ್ದವಾದ ಪದವೂ ವಾಕ್ಯ ಎನಿಸುತ್ತದೆ. “ಅಕಾರವೇ ಎಲ್ಲಾ ವಾಕ್ಯ; ಆ ಈ (ವಾಕ್ಯ) ಸ್ಪರ್ಶಗಳು⁴ ಅಂತಸ್ಥಗಳು, (?) ಊಷ್ಮಗಳು - ಇವುಗಳಿಂದ ವ್ಯಕ್ತವಾಗಿ ಬಹುವಾಗಿಯೂ ನಾನಾರೂಪವಾಗಿಯೂ ಆಗುತ್ತದೆ.” (ಐ.ಆ.೨-೩-೬) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. ಮಿತ,⁵ ಅಮಿತ, ಸ್ವರ, ಸತ್ಯ, ಅನೃತ- ಎಂಬುದು ಯಾವದರ ವಿಚಾರವೋ, ಆ ಪದರೂಪದಿಂದ ಪರಿಚ್ಛಿನ್ನವಾದ ಕರಣಗುಣದಿಂದೊಡಗೂಡಿರುವ⁶ ವಾಕ್ಯಿನಿಂದ (ಯಾವ ಬ್ರಹ್ಮಪು) ಹೇಳಲ್ಪಡುವದಿಲ್ಲವೋ, ಬೆಳಗಲ್ಪಡುವದಿಲ್ಲವೋ, ಇಂಥದ್ದೆಂದು ತಿಳಿಸಲ್ಪಡುವದಿಲ್ಲವೋ; ಯಾವ ಬ್ರಹ್ಮದಿಂದ ಹೇಳಬೇಕೆಂದೆಳಸಿರುವ ವಿಷಯದಲ್ಲಿ ಕರಣಸಹಿತವಾದ ವಾಕ್ಯ ಹೇಳಲ್ಪಡುವದೋ ಎಂದರೆ ಚೈತನ್ಯದ ಬೆಳಕಿನಿಂದ ಬೆಳಗಲ್ಪಡುವದೋ, (ವ್ಯಾಪಾರಮಾಡುವಂತೆ) ಪ್ರೇರಿಸಲ್ಪಡುವದೋ⁷ ಎಂದರ್ಥ. “(ಅದು) ವಾಕ್ಯಿಗೂ ವಾಕ್ಯಾಗಿರುವದರಿಂದ” (೧-೨) ಎಂದುಹಿಂದೆಯೇ ಹೇಳಿರುತ್ತದೆ. “ಮಾತನಾಡುವಾಗ ವಾಕ್ಯೆನಿಸುವನು”

1. ಅಗ್ನಿಯೇ ವಾಕ್ಯಿಗೆ ದೇವತೆಯೆಂದು ವೈದಿಕಪ್ರಸಿದ್ಧಿ.
2. ಈ ಮಾತಿನ ಅರ್ಥವು ಸ್ಪಷ್ಟವಾಗಿರುವದಿಲ್ಲ.
3. ಇಂತಿಷ್ಟು ವರ್ಣಗಳು ಈ ಕ್ರಮದಲ್ಲಿದ್ದರೆ ಇಂಥ ವಸ್ತುವನ್ನು ಹೇಳುವ ಶಬ್ದವಾಗುವದು ಎಂಬ ನಿಯಮವಿದೆ.
4. ಸ್ಪರ್ಶಗಳು ಕಾದಿವರ್ಗೀಯವ್ಯಂಜನಗಳು, ಅಂತಸ್ಥಗಳೆಂದರೆ ಯ ರ ಲ ವ ಗಳು, ಊಷ್ಮಗಳೆಂದರೆ ಶ ಷ ಸ ಹಗಳು (ಟೀ||). ಇಲ್ಲಿ ಕೊಟ್ಟಿರುವ ಐತರೇಯಾರಣ್ಯಕ ಶ್ರುತಿಯಲ್ಲಿ “ಸೈಷಾ ಸ್ಪರ್ಶೋಷ್ಮಭಿವ್ಯಂಜಮಾನಾ” ಎಂದಿಷ್ಟೇ ಇದೆ. ‘ಅನ್ತಸ್ಥ’ ಎಂಬ ಮಾತಿಲ್ಲ. ಇದೂ ಇರಬೇಕೆಂದು ಆಚಾರ್ಯರು ಅರ್ಥಕ್ಕಾಗಿ ಇಲ್ಲಿ ಬರೆದುಕೊಂಡಿರುವರೋ, ಬರೆದವರು ಸೇರಿಸಿರುವರೋ ತಿಳಿಯದು. ಸ್ಪರ್ಶಾದಿಗಳ ಸಂಬಂಧದಿಂದ ಅಕಾರ ರೂಪವಾದ ವಾಕ್ಯೇ ಬಹುವಾಗುವದು, ಆ ಅನೇಕವರ್ಣಗಳು ಒಂದಕ್ಕಿಂತ ಒಂದು ಎಲಕ್ಷಣವಾಗಿರುವವು- ಎಂದು ಶ್ರುತಿಯ ತಾತ್ಪರ್ಯ.
5. ಮಿತವೆಂದರೆ ಪಾದಕ್ಕೆ ಇಷ್ಟು ಅಕ್ಷರಗಳೆಂದು ಗೊತ್ತಾಗಿರುವ ಋಕ್ಕು ಮುಂತಾದವು; ಅಮಿತವೆಂದರೆ ಅನಿಯತಾಕ್ಷರವುಳ್ಳ ಯಜುರಾದಿಗಳು; ಸಾಮವೂ ಸಾಮಸಂಧಿಯೂ ಸ್ವರವು; ಸತ್ಯವೆಂದರೆ ಓಂಕಾರವು; ಅನೃತವೆಂದರೆ ಇಲ್ಲವೆಂಬರ್ಥದ ನಕಾರವು. ಈ ಐದೂ ವಾಕ್ಯಿನ ವಿಚಾರವು. (ಐ.ಆ.೨-೩-೬).
6. ವಾಕ್ಯ ವರ್ಣಾತ್ಮಕವಾಗಿರುವದಲ್ಲದೆ ಧ್ವನ್ಯಾತ್ಮಕವಾಗಿಯೂ ಇರುತ್ತದೆ. ಕರಣದಗುಣ ವೆಂದರೆ ವಾಗಿಂದ್ರಿಯದ ವಿಷಯವಾಗಿರುವ ಶಬ್ದ; ವಾಕ್ಯ ಶಬ್ದಾತ್ಮಕವಾಗಿಯೇ ಇರುತ್ತದೆ.
7. ಈ ಮಂತ್ರದಿಂದ ಹಿಡಿದು ೯ನೆಯ ಮಂತ್ರವು ಮುಗಿಯುವವರೆಗೂ ಆತ್ಮನಿಂದ ಕರಣವು ‘ಹೇಳಲ್ಪಡುತ್ತದೆ’, ‘ಅರಿಯಲ್ಪಡುತ್ತದೆ’, ‘ನೋಡಲ್ಪಡುತ್ತದೆ’, ‘ಕೇಳಲ್ಪಡುತ್ತದೆ’- ಎಂದು ಮುಂತಾಗಿ ಹೇಳಿರುವದಕ್ಕೆ ಆತ್ಮಚೈತನ್ಯಕ್ಕೆ ವಿಷಯವಾಗಿರುತ್ತದೆ ಎಂದಿಷ್ಟೇ ಅರ್ಥ.

(ಬೃ.೧-೪-೨), “ಯಾವನು ವಾಕ್ಯನ್ನು ಒಳಗಿದ್ದುಕೊಂಡು ಆಳುತ್ತಿರುವನೋ” (ಬೃ. ೩-೨-೧೨) ಎಂದು ಮುಂತಾಗಿ ವಾಜಸನೇಯಕದಲ್ಲಿಯೂ ಇರುತ್ತದೆ. “ಪುರುಷನಲ್ಲಿ ಯಾವ ವಾಕ್ಯಿರುವದೋ ಅದು ಘೋಷಗಳಲ್ಲಿ¹ ನಿಂತಿರುವದು ; ಅದನ್ನು ಯಾವ ಬ್ರಾಹ್ಮಣನು ಅರಿತಿರುವನು?” ಎಂದು ಪ್ರಶ್ನೆಯನ್ನು ಹಾಕಿಕೊಂಡು “ಯಾವದರಿಂದ ಸ್ವಪ್ನದಲ್ಲಿ ಮಾತನಾಡುವನೋ ಅದೇ ವಾಕ್ಯು” (?)² ಎಂದು ಉತ್ತರವನ್ನು ಹೇಳಿರುತ್ತದೆ. ಏಕೆಂದರೆ ಮಾತನಾಡುವವನ ಆ ವಾಕ್ಯು³ ಚೈತನ್ಯಜ್ಯೋತಿಯ ಸ್ವರೂಪವಾಗಿರುವದರಿಂದ ನಿತ್ಯವಾಗಿರುತ್ತದೆ. “ಮಾತನಾಡುವಾತನ ವಾಕ್ಯಿಗೆ ಲೋಪವೆಂಬುದು ಇಲ್ಲವೇ ಇಲ್ಲ” (ಬೃ.೪-೩-೨೬) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು.

(ಭಾಷ್ಯ)

೩೨. ತದೇವ ಆತ್ಮಸ್ವರೂಪಂ ಬ್ರಹ್ಮ ನಿರತಿಶಯಂ ಭೂಮಾಖ್ಯಂ ಬೃಹತ್ತ್ವಾದ್ ಬ್ರಹ್ಮ ಇತಿ ವಿದ್ಧಿ ವಿಜಾನೀಹಿ ತ್ವಮ್ | ಯೈರ್ವಾಗಾದ್ಯುಪಾಧಿಭಿಃ ‘ವಾಚೋ ಹ ವಾಕ್’, ‘ಚಕ್ಷುಷಶ್ಚಕ್ಷುಃ’, ‘ಶ್ರೋತ್ರಸ್ಯ ಶ್ರೋತ್ರಮ್’, ‘ಮನಸೋ ಮನಃ’, ‘ಕರ್ತಾ’, ‘ಭೋಕ್ತಾ’, ‘ವಿಜ್ಞಾತಾ’, ‘ನಿಯನ್ತಾ’, ‘ಪ್ರಶಾಸಿತಾ’, ‘ವಿಜ್ಞಾನಮಾನಂದಂ ಬ್ರಹ್ಮ’- ಇತ್ಯೇವಮಾದಯಃ ಸಂವ್ಯವಹಾರಾ ಅಸಂವ್ಯವಹಾರ್ಯೇ ನಿರ್ವಿಶೇಷೇ ಪರೇ ಸಾಮ್ಯೇ ಬ್ರಹ್ಮಣಿ ಪ್ರವರ್ತಂತೇ ತಾನ್ ವ್ಯದಸ್ಯ ಆತ್ಮಾನಮೇವ ನಿರ್ವಿಶೇಷಂ ಬ್ರಹ್ಮ ವಿದ್ಧಿ - ಇತಿ ಏವಶಬ್ದಾರ್ಥಃ ||

(ಭಾಷ್ಯಾರ್ಥ)

ಆ ಆತ್ಮಸ್ವರೂಪವೇ ಬ್ರಹ್ಮವು, (ತನಗೆ) ಮಿಗಿಲಿಲ್ಲದ ಭೂಮು⁴ ಎಂಬ ಹೆಸರಿನ (ತತ್ತ್ವವು), (ಎಲ್ಲಕ್ಕಿಂತಲೂ) ದೊಡ್ಡದಾದ್ದರಿಂದ ಬ್ರಹ್ಮವು- ಎಂದು ನೀನು ತಿಳಿ, ಅರಿತುಕೊ. ಯಾವ ವಾಕ್ಯೇ ಮುಂತಾದ ಉಪಾಧಿಗಳಿಂದ ‘ವಾಕ್ಯಿಗೆ ವಾಕ್ಯು’, ‘ಚಕ್ಷುಸ್ಸಿಗೆ ಚಕ್ಷುಸ್ಸು’, ‘ಶ್ರೋತ್ರಕ್ಕೆ ಶ್ರೋತ್ರವು’, ‘ಮನಸ್ಸಿಗೆ ಮನಸ್ಸು’, ‘ಕರ್ತನು’, ‘ಭೋಕ್ತನು’, ‘ವಿಜ್ಞಾತ್ಯವು’ ‘ಕಟ್ಟಿನಲ್ಲಿಡುವಾತನು’, ‘ಆಳುವವನು’, ‘ವಿಜ್ಞಾನವೂ ಆನಂದವೂ ಆಗಿರುವ ಬ್ರಹ್ಮವು’- ಎಂದು ಮುಂತಾದ

1. ವರ್ಣಗಳಲ್ಲಿ.

2. ಇದು ಯಾವ ಶ್ರುತಿಯೆಂಬುದು ತಿಳಿಯದು. ಐ.ಭಾ.೨-೧ರಲ್ಲಿ ಇಂಥ ಒಂದು ಶ್ರುತಿಯನ್ನು ಉದಾಹರಿಸಿದೆ.

3. ವಾಕ್ಯಿನ ತಿರುಳು. ಇಲ್ಲಿ ಮಾತನಾಡುವವನೂ ಅವನ ವಾಕ್ಯೂ ಎರಡೂ ಚೈತನ್ಯರೂಪವೆಂದೇ ತಿಳಿಯಬೇಕು. ಸೂರ್ಯನಿಗೂ ಅವನ ಬೆಳಕಿಗೂ ಅಭೇದವಿರುವಂತೆ ಇವೆರಡಕ್ಕೂ ಅಭೇದವಿರುತ್ತದೆ.

4. ಛಾಂ. ೭-೨೪-೧.

ವ್ಯವಹಾರಗಳು ಯಾವ ವ್ಯವಹಾರಕ್ಕೂ ವಿಷಯವಲ್ಲದ ಯಾವ ವಿಶೇಷಗಳೂ ಇಲ್ಲದ, ಹೆಚ್ಚಿನ ಸಮತಾ ರೂಪವಾದ ಬ್ರಹ್ಮದಲ್ಲಿ ಉಂಟಾಗುತ್ತಿರುವವೋ ಆ (ಉಪಾಧಿಗಳನ್ನು) ತಳ್ಳಿಹಾಕಿ ನಿರ್ವಿಶೇಷನಾದ ಆತ್ಮನನ್ನೇ ಬ್ರಹ್ಮವೆಂದು ತಿಳಿ¹ ಎಂಬುದು 'ಏವ' ಎಂಬ (ಅವಧಾರಣೆಯ) ಶಬ್ದದ ಅರ್ಥವು.

(ಭಾಷ್ಯ)

೩೩. ನೇದಂ ಬ್ರಹ್ಮ ಯದ್ 'ಇದಮ್' ಇತಿ ಉಪಾಧಿಭೇದವಿಶಿಷ್ಟಮ್ ಅನಾತ್ಮಾ ಈಶ್ವರಾದಿ ಉಪಾಸತೇ ಧ್ಯಾಯಂತಿ | "ತದೇವ ಬ್ರಹ್ಮ ತ್ವಂ ವಿದ್ಧಿ" ಇತ್ಯುಕ್ತೇಽಪಿ 'ನೇದಂ ಬ್ರಹ್ಮ'- ಇತ್ಯನಾತ್ಮನೋಽಬ್ರಹ್ಮತ್ವಂ ಪುನರುಚ್ಯತೇ ನಿಯಮಾರ್ಥಮ್, ಅನ್ಯಬ್ರಹ್ಮಬುದ್ಧಿಪರಿಸಂಘಾತಾರ್ಥಂ ವಾ ||

(ಭಾಷ್ಯಾರ್ಥ)

ಯಾವದನ್ನು 'ಇದು' ಎಂದು² ಬೇರೆಬೇರೆ ಉಪಾಧಿಗಳಿಂದೊಡಗೂಡಿದ ಆತ್ಮನಲ್ಲದ ಈಶ್ವರನೇ ಮುಂತಾದದ್ದನ್ನು (ಜನರು) ಉಪಾಸನೆಮಾಡುತ್ತಾರೋ (ಆ) ಇದು ಬ್ರಹ್ಮವಲ್ಲ.³ 'ಅದನ್ನೇ ಬ್ರಹ್ಮವೆಂದು ತಿಳಿ' ಎಂದು ಹೇಳಿದಮೇಲೂ 'ಇದು ಬ್ರಹ್ಮವಲ್ಲ' ಎಂದು ಆತ್ಮನಲ್ಲದ್ದನ್ನು ಬ್ರಹ್ಮವಲ್ಲವೆಂದು ಮತ್ತೂ ಹೇಳಿರುವುದು ನಿಯಮಮಾಡುವದಕ್ಕೆ,⁴ ಅಥವಾ ಮತ್ತೊಂದು ಬ್ರಹ್ಮವೆಂಬ ಬುದ್ಧಿಯನ್ನು ತೆಗೆದುಹಾಕುವದಕ್ಕೆ.⁵

(ಉಪನಿಷತ್ತು)

ಯನ್ಮನಸಾ ನ ಮನುತೇ ಯೇನಾಹುರ್ಮನೋ ಮತಮ್ |

ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ

|| ೬ ||

1. ಆತ್ಮನನ್ನು ವಾಕ್ಯ, ಚಕ್ಷುಸ್ಸು- ಎಂದುಮುಂತಾಗಿ ಕರೆಯುವುದು ಆಯಾ ಉಪಾಧಿಯಿಂದಲೇ; 'ವಿಜ್ಞಾನ, ಆನಂದ' ಎಂದು ವಿಧಿರೂಪವಾಗಿ ಕರೆದಿರುವುದು ಆಯಾ ಉಪಾಧಿಯಿಂದಲೇ; ನಿರುಪಾಧಿಕವಾದ ಆತ್ಮರೂಪವೇ ಬ್ರಹ್ಮದ ನಿಜವಾದ ಸ್ವರೂಪವು.
2. ಇದು ಎಂದು ವಿಷಯವಾಗಿ ಮಾಡಿಕೊಂಡು ಎಂದರ್ಥ.
3. ಬ್ರಹ್ಮದ ನಿಜವಾದ ಸ್ವರೂಪವಲ್ಲ ಎಂದರ್ಥ.
4. ಅದು ಬ್ರಹ್ಮವು, ಇದು ಬ್ರಹ್ಮವಲ್ಲ- ಎಂದು ಎರಡನ್ನೂ ವಿಂಗಡಿಸಿ ಹೇಳುವದಕ್ಕೆ ಶ್ರುತಿ ಬಂದಿರುವದಿಲ್ಲ. ಏಕೆಂದರೆ ಅದು ಬ್ರಹ್ಮವು ಎಂದರೆ ಮತ್ತೊಂದಲ್ಲ ಎಂಬುದು ತಾನೇ ಏರ್ಪಡುತ್ತದೆ. ಯಾವ ಕರಣಕ್ಕೂ ವಿಷಯವಲ್ಲದ ಆತ್ಮನೇ ಬ್ರಹ್ಮವೆಂದು ತಿಳಿ ಎಂದು ನಿಯಮವಾಗಿ ಹೇಳುವದೇ ಇಲ್ಲಿ ಬೇಕಾಗಿರುವುದು.
5. ಆತ್ಮನೂ ಬ್ರಹ್ಮವು, ಆತ್ಮನಲ್ಲದ್ದೂ ಬ್ರಹ್ಮವು- ಎಂದು ತಿಳಿಯಬಾರದು ಎಂದು ಅನಾತ್ಮದಲ್ಲಿ ಬ್ರಹ್ಮಬುದ್ಧಿಯನ್ನು ತೊಲಗಿಸುವದಕ್ಕೆ.

೬. ಯಾವದನ್ನು ಮನಸ್ಸಿನಿಂದ ಮನನಮಾಡುವದಿಲ್ಲವೋ, ಯಾವದರಿಂದ ಮನಸ್ಸು ಮನನಮಾಡಲ್ಪಡುವದೆಂದು ಹೇಳುವರೋ, ಅದೇ ಬ್ರಹ್ಮವೆಂದು ನೀನು ತಿಳಿ. ಯಾವದನ್ನು ಇದೆಂದು ಉಪಾಸನೆಮಾಡುತ್ತಾರೋ ಇದು ಬ್ರಹ್ಮವಲ್ಲ.

(ಭಾಷ್ಯ)

೩೪. 'ಯನ್ಮನಸಾ ನ ಮನುತೇ' | ಮನ ಇತ್ಯನ್ತಃಕರಣಂ ಬುದ್ಧಿ-ಮನಸೋರೇಕತ್ವೇನ ಗೃಹ್ಯತೇ | ಮನುತೇಽನೇನೇತಿ ಮನಃ ಸರ್ವಕರಣ-ಸಾಧಾರಣಮ್ | ಸರ್ವವಿಷಯವ್ಯಾಪಕತ್ವಾತ್ | "ಕಾಮಃ ಸಜ್ಜಲ್ಪೋ ವಿಚಿಕಿತ್ಸಾ ಶ್ರದ್ಧಾಶ್ರದ್ಧಾ ಧೃತಿರಧೃತಿಹೀರ್ಧೀರ್ಭೀರಿತ್ಯೇತತ್ ಸರ್ವಂ ಮನ ಏವ" (ಬೃ.೧-೫-೩) ಇತಿ ಶ್ರುತೇಃ ಕಾಮಾದಿವೃತ್ತಿಮನ್ಮನಃ | ತೇನ ಮನಸಾ ಯತ್ ಚೈತನ್ಯಜ್ಯೋತಿರ್ಮನಸೋಽವಭಾಸಕಂ ನ ಮನುತೇ ನ ಸಜ್ಜಲ್ಪಯತಿ ನಾಪಿ ನಿಶ್ಚಿನೋತಿ ಲೋಕಃ | ಮನಸೋಽವಭಾಸಕತ್ವೇನ ನಿಯನ್ವತ್ವಾತ್ | ಸರ್ವವಿಷಯಂ ಪ್ರತಿ ಪ್ರತ್ಯಗೇವ ಇತಿ ಸ್ವಾತ್ಮನಿ ನ ಪ್ರವರ್ತತೇಽನ್ತಃಕರಣಮ್ | ಅನ್ತಃಸ್ಥೇನ ಹಿ ಚೈತನ್ಯಜ್ಯೋತಿಷಾ ಅವಭಾಸಿತಸ್ಯ ಮನಸೋ ಮನನಸಾಮರ್ಥ್ಯಮ್ ||

(ಭಾಷ್ಯಾರ್ಥ)

"ಯಾವದನ್ನು ಮನಸ್ಸಿನಿಂದ ಮನನಮಾಡುವದಿಲ್ಲವೋ" : (ಇಲ್ಲಿ) ಮನಸ್ಸು ಎಂದರೆ ಬುದ್ಧಿ, ಮನಸ್ಸು- ಈ ಎರಡನ್ನು¹ ಒಂದುಗೂಡಿಸಿದ ಅಂತಃಕರಣವನ್ನು ತೆಗೆದುಕೊಳ್ಳಬೇಕು. ಯಾವದರಿಂದ ಮನನಮಾಡುತ್ತಾರೋ ಅದು ಮನಸ್ಸು ; (ಈ ಮನಸ್ಸು) ಎಲ್ಲಾ ಕರಣಗಳಿಗೂ ಸಮಾನವಾಗಿರುವದು, ಏಕೆಂದರೆ (ಇದು) ಎಲ್ಲಾ ವಿಷಯಗಳನ್ನೂ ವ್ಯಾಪಿಸಿಕೊಂಡಿರುತ್ತದೆ.² "ಕಾಮ, ಸಂಕಲ್ಪ, ಸಂಶಯ, ಶ್ರದ್ಧೆ, ಅಶ್ರದ್ಧೆ, ಧೈರ್ಯ, ಅಧೈರ್ಯ, ನಾಚಿಕೆ, ಪ್ರಜ್ಞೆ, ಹೆದರಿಕೆ- ಇವೆಲ್ಲವೂ ಮನಸ್ಸೇ" (ಬೃ.೧-೫-೩) ಎಂಬ ಶ್ರುತಿಯ ಪ್ರಮಾಣದಿಂದ ಮನಸ್ಸು ಕಾಮವೇ ಮುಂತಾದ ವೃತ್ತಿಗಳುಳ್ಳದ್ದಾಗಿರುವದು.³ ಆ ಮನಸ್ಸಿನಿಂದ ಮನಸ್ಸನ್ನು ಬೆಳಗುವ ಯಾವ ಚೈತನ್ಯಜ್ಯೋತಿಯನ್ನು ಮನನಮಾಡುವದಿಲ್ಲವೋ ಎಂದರೆ ಜನರು⁴ ಸಂಕಲ್ಪಮಾಡುವದಕ್ಕಾಗಲಿ ನಿಶ್ಚಯಿಸುವದಕ್ಕಾಗಲಿ

1. ನಿಶ್ಚಯವೃತ್ತಿಗೆ ಬುದ್ಧಿ ಎಂದೂ, ಸಂಕಲ್ಪವೃತ್ತಿಗೆ ಮನಸ್ಸೆಂದೂ ಹೆಸರು. ಈ ಎರಡೂ ಸೇರಿದ ಅಂತಃಕರಣವನ್ನೇ ಇಲ್ಲಿ ಮನಸ್ಸೆಂದು ಕರೆದಿದೆ.
2. ಅಂತಃಕರಣದ ಸಂಬಂಧವಿಲ್ಲದೆ ಯಾವ ಇಂದ್ರಿಯವೂ ತನ್ನ ವಿಷಯವನ್ನು ಬೆಳಗಲಾರದು.
3. ಕಾಮವೇ ಮುಂತಾದ ಅಂತಃಕರಣದ ಮಾರ್ಪಾಡುಗಳಿಗೆ ಅದರ ವೃತ್ತಿಗಳೆಂದು ಹೆಸರು. ಈ ವೃತ್ತಿಗಳೆಲ್ಲವೂ ಆತ್ಮಚೈತನ್ಯಕ್ಕೆ ವಿಷಯವಾಗಿರುವವು.
4. ಲೋಕಃ (ವಾ||) ಎಂಬುದರ ಅರ್ಥವಿದು. ಇದಿಲ್ಲದಿದ್ದರೂ ಸಾಗುತ್ತದೆ.

ಆಗುವದಿಲ್ಲವೋ (ಎಂದರ್ಥ); ಏಕೆಂದರೆ (ಆ ಚೈತನ್ಯವು) ಮನಸ್ಸನ್ನು ಬೆಳಗುತ್ತಾ ಅದನ್ನೂ ಕಟ್ಟಿನಲ್ಲಿಟ್ಟಿರುತ್ತದೆ. ವಿಷಯಕ್ಕೆಲ್ಲ (ಆತ್ಮನು) ಒಳಗೇ ಇರುವನಾದ್ದರಿಂದ ಅಂತಃಕರಣವು ತನ್ನ ಆತ್ಮನ ವಿಷಯದಲ್ಲಿ¹ ಕೆಲಸಮಾಡಲಾರದು. ತನ್ನೊಳಗಿರುವ ಚೈತನ್ಯಜ್ಯೋತಿಯಿಂದ ಬೆಳಗಲ್ಪಟ್ಟಮೇಲೆಯೇ² ಅಲ್ಲವೆ, ಮನಸ್ಸಿಗೆ ಮನನ ಮಾಡುವ ಸಾಮರ್ಥ್ಯ (ವುಂಟಾಗುವದು)?

(ಭಾಷ್ಯ)

೩೫. ತೇನ ಸವೃತ್ತಿಕಂ ಮನಃ ಯೇನ ಬ್ರಹ್ಮಣಾ ಮತಂ ವಿಷಯಾಕೃತಂ ವ್ಯಾಪ್ತಮ್ ಆಹುಃ ಕಥಯಂತಿ ಬ್ರಹ್ಮವಿದಃ | ತಸ್ಮಾತ್ ತದೇವ ಮನಸ ಆತ್ಮಾನಂ ಪ್ರತ್ಯಕ್ಷೇತಯಿತಾರಂ ಬ್ರಹ್ಮ ವಿದ್ಧಿ | 'ನೇದಮ್' ಇತ್ಯಾದಿ ಪೂರ್ವವತ್ ||

(ಭಾಷ್ಯಾರ್ಥ)

ಹೀಗಿರುವದರಿಂದ ವೃತ್ತಿಸಹಿತವಾದ ಮನಸ್ಸು ಯಾವ ಬ್ರಹ್ಮದಿಂದ ಮನನಮಾಡಲ್ಪಡುವದೆಂದು, ವಿಷಯಾಕರಿಸಲ್ಪಡುವದೆಂದು, ಎಂದರೆ ವ್ಯಾಪ್ತವಾಗಿರುವದೆಂದು ಬ್ರಹ್ಮಜ್ಞಾನಿಗಳು ಹೇಳುವರೋ (ಎಂದರ್ಥ). ಆದ್ದರಿಂದ ಅದನ್ನೇ ಎಂದರೆ ಮನಸ್ಸಿನ ಆತ್ಮನಾದ ಒಳಗಿನ ಚೈತನ್ಯವನ್ನೇ ಬ್ರಹ್ಮವೆಂದು (ನೀನು) ತಿಳಿ. 'ನೇದಮ್' (ಇದಲ್ಲ) ಎಂದು ಮುಂತಾಗಿರುವ (ಮಂತ್ರಭಾಗಕ್ಕೆ) ಹಿಂದಿನಂತೆಯೇ (ವ್ಯಾಖ್ಯಾನಮಾಡಬೇಕು).³

(ಉಪನಿಷತ್ತು)

ಯಚ್ಚಕ್ಷುಷಾ ನ ಪಶ್ಯತಿ ಯೇನ ಚಕ್ಷೂಗ್ಂಷಿ ಪಶ್ಯತಿ |

ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ

|| ೨ ||

೨. ಯಾವದನ್ನು ಚಕ್ಷುವಿನಿಂದ ಕಾಣುವದಿಲ್ಲವೋ ಯಾವದರಿಂದ ಚಕ್ಷುಗಳನ್ನು ಕಾಣುತ್ತಾನೋ ಅದೇ ಬ್ರಹ್ಮವೆಂದು ನೀನು ತಿಳಿ ; ಯಾವದನ್ನು ಇದೆಂದು ಉಪಾಸನೆಮಾಡುತ್ತಾರೋ ಇದು (ಬ್ರಹ್ಮವಲ್ಲ).

1. ಅಂತಃಕರಣವು ತನಗಿಂತ ಹೊರಗಿರುವ ವಿಷಯವನ್ನು ತನ್ನ ವೃತ್ತಿಗಳಿಂದ ವ್ಯಾಪಿಸಿ ಬೆಳಗೀತು, ಆದರೆ ತನ್ನನ್ನು ತಾನು ವಿಷಯಾಕರಿಸಿಕೊಂಡು ಬೆಳಗಲಾರದು. ತನ್ನ ಸ್ವರೂಪವೇ ಆಗಿರುವ ಆತ್ಮನು ಅದರ ಹಿಡಿತಕ್ಕೆ ಹೇಗೆ ಸಿಕ್ಕಿಯಾನು?
2. ಮನಸ್ಸು ಮನಸ್ಸೆನಿಸಿಕೊಂಡು ವ್ಯಾಪಾರಮಾಡುವಾಗ ಚೈತನ್ಯದ ಬಲದಿಂದಲೇ ಹಾಗೆ ಮಾಡುತ್ತಿರುತ್ತದೆ ; ಚೈತನ್ಯದ ಬೆಂಬಲವಿಲ್ಲದಿದ್ದರೆ ಮನಸ್ಸೇ ಇಲ್ಲ.
3. ಆತ್ಮನನ್ನೇ ಬ್ರಹ್ಮವೆಂದು ತಿಳಿಯಬೇಕೆಂದು ನಿಯಮ, ಮನಸ್ಸಿನಿಂದ ಇದೆಂದು ವಿಷಯಾಕರಿಸಲ್ಪಡುವ ಅನಾತ್ಮವು ಯಾವದೂ ಬ್ರಹ್ಮವಲ್ಲ ಎಂದು ಪರಿಸಂಖ್ಯಾನ- ಎಂದು ಹಿಂದೆ ಹೇಳಿದಂತೆಯೇ ವಿವರಿಸಬೇಕೆಂದು ಅಭಿಪ್ರಾಯ.

(ಭಾಷ್ಯ)

೩೬. ಯತ್ ಚಕ್ಷುಷಾ ನ ಪಶ್ಯತಿ ನ ವಿಷಯಾಕರೋತಿ ಅಂತಃಕರಣವೃತ್ತಿ ಸಂಯುಕ್ತೇನ ಲೋಕಃ | ಯೇನ ಚಕ್ಷೂಷಿ ಅಂತಃಕರಣವೃತ್ತಿಭೇದಭಿನ್ನಾಶ್ಚಕ್ಷುವೃತ್ತಿಃ ಪಶ್ಯತಿ ಚೈತನ್ಯಾತ್ಮಜ್ಯೋತಿಷಾ ವಿಷಯಾಕರೋತಿ ವ್ಯಾಪ್ನೋತಿ | ತದೇವೇತ್ಯಾದಿ ಪೂರ್ವವತ್ ||

(ಭಾಷ್ಯಾರ್ಥ)

ಯಾವದನ್ನು ಜನರು¹ ಚಕ್ಷುವಿನಿಂದ ಕಾಣುವದಿಲ್ಲವೋ, ಅಂತಃಕರಣ ದೊಡನೆ ಸೇರಿಕೊಂಡಿರುವ (ಚಕ್ಷುರಿಂದ್ರಿಯದಿಂದ)² ವಿಷಯಾಕರಿಸಲಾರರೋ; ಯಾವದರಿಂದ ಚಕ್ಷುಗಳನ್ನು ಅಂದರೆ ಅಂತಃಕರಣದ ಬೇರೆಬೇರೆಯ ವೃತ್ತಿಗಳಿಂದ ಬೇರೆಬೇರೆಯಾಗಿರುವ³ ಚಕ್ಷುಸ್ಸಿನ ವೃತ್ತಿಗಳನ್ನು ಕಾಣುತ್ತಾನೋ ಚೈತನ್ಯ ಸ್ವರೂಪವಾದ ಬೆಳಕಿನಿಂದ ವಿಷಯಾಕರಿಸುತ್ತಾನೋ, ವ್ಯಾಪಿಸಿ ಅರಿಯುತ್ತಾನೋ (ಎಂದರ್ಥ). ಅದನ್ನೇ (ಬ್ರಹ್ಮವೆಂದು ತಿಳಿ) ಎಂದು ಮುಂತಾದದ್ದನ್ನು ಹಿಂದಿನಂತೆಯೇ (ವ್ಯಾಖ್ಯಾನ ಮಾಡಿಕೊಳ್ಳಬೇಕು).⁴

(ಉಪನಿಷತ್ತು)

ಯಚ್ಚೋತ್ತೇಣ ನ ಶೃಣೋತಿ ಯೇನ ಶ್ರೋತ್ರಮಿದಗ್ಂ ಶ್ರುತಮ್ |

ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ

|| ೮ ||

೮. ಯಾವದನ್ನು ಶ್ರೋತ್ರದಿಂದ ಕೇಳುವದಿಲ್ಲವೋ ಯಾವದರಿಂದ ಈ ಶ್ರೋತ್ರವು ಕೇಳಲ್ಪಡುವದೋ ಅದನ್ನೇ ಬ್ರಹ್ಮವೆಂದು ತಿಳಿ; ಯಾವದನ್ನು ಇದೆಂದು ಉಪಾಸನೆಮಾಡುತ್ತಾರೋ ಇದು ಬ್ರಹ್ಮವಲ್ಲ.

1. "ಲೋಕಃ" ಎಂಬ ಮಾತು ಆ || ಪಾಠದಲ್ಲಿ 'ವಿಷಯಾಕರೋತಿ' ಎಂಬುದಾದ ಮೇಲೆ ಇದೆ.
2. ಅಂತಃಕರಣದ ಸಂಬಂಧವಿಲ್ಲದೆ ಯಾವ ಇಂದ್ರಿಯವೂ ತನ್ನ ವಿಷಯವನ್ನು ಬೆಳಗಲಾರದು. ಅಂತಃಕರಣವೇ ಆತ್ಮನನ್ನು ಅರಿಯಲಾಗದಿರುವಾಗ ಅದಕ್ಕಿಂತಲೂ ಹೊರಗಿನದಾಗಿ ಅದಕ್ಕೆ ವಿಷಯವಾಗಿದ್ದುಕೊಂಡು ಅದರ ಬಲದಿಂದ ತೋರುತ್ತಿರುವ ಚಕ್ಷುರಾದೀಂದ್ರಿಯಗಳು ಆತ್ಮನನ್ನು ಅರಿಯಲಾರವೆಂದು ಹೇಳತಕ್ಕದ್ದೇನಿದೆ ?- ಎಂದು ಭಾವ.
3. ಮೂಲದಲ್ಲಿ ಚಕ್ಷುಷೀ ಎಂದು ದ್ವಿವಚನವನ್ನುಪಯೋಗಿಸದೆ ಚಕ್ಷೂಷಿ ಎಂದು ಬಹುವಚನವನ್ನುಪಯೋಗಿಸಿರುವದರಿಂದ ಇಲ್ಲಿ ಬೇರೆಬೇರೆಯ ವೃತ್ತಿಗಳೆಂದು ಅರ್ಥಮಾಡಿದೆ.
4. "ತದೇವೇತ್ಯಾದಿ ಪೂರ್ವವತ್" ಎಂಬ ಮಾತುಗಳು (ವಾ||) ಪಾಠದಲ್ಲಿ ಮಾತ್ರ ಇದೆ.

(ಭಾಷ್ಯ)

೩೨. ಯತ್ ಶ್ರೋತ್ರೇಣ ನ ಶೃಣೋತಿ ದಿಗ್ಧೇವತಾಧಿಷ್ಠಿತೇನ ಆಕಾಶ-
ಕಾರ್ಯೇಣ ಮನೋವೃತ್ತಿಸಂಯುಕ್ತೇನ ನ ವಿಷಯಾಕರೋತಿ ಲೋಕಃ | ಯೇನ
ಶ್ರೋತ್ರಮಿದಂ ಶ್ರುತಂ ಯತ್ಪ್ರಸಿದ್ಧಂ ಚೈತನ್ಯಾತ್ಮಜ್ಯೋತಿಷಾ ವಿಷಯಾಕೃತಮ್ |
ತದೇವೇತ್ಯಾದಿ ಪೂರ್ವವತ್ ||

(ಭಾಷ್ಯಾರ್ಥ)

ಯಾವದನ್ನು ಶ್ರೋತ್ರದಿಂದ ಕೇಳುವದಿಲ್ಲವೋ, ದಿಕ್ಕೆಂಬ
ಅಭಿಮಾನದೇವತೆಯಿಂದ ಆಳಲ್ಪಟ್ಟು¹ ಆಕಾಶದ ಕಾರ್ಯವಾಗಿ ಮನಸ್ಸಿನ
ವೃತ್ತಿಯಿಂದೊಡಗೂಡಿರುವ (ಶ್ರೋತ್ರೇಂದ್ರಿಯದಿಂದ) ಜನರು ವಿಷಯಾ-
ಕರಿಸಲಾರರೋ ; ಈ ಪ್ರಸಿದ್ಧವಾದ ಶ್ರೋತ್ರವು ಯಾವ ಚೈತನ್ಯರೂಪವಾದ
ಬೆಳಕಿನಿಂದ ವಿಷಯಾಕರಿಸಲ್ಪಡುತ್ತಿರುವದೋ (ಎಂದರ್ಥ). “ಅದನ್ನೇ
(ಬ್ರಹ್ಮವೆಂದು ತಿಳಿ)” ಎಂದು ಮುಂತಾದದ್ದನ್ನು ಹಿಂದಿನಂತೆಯೇ
(ವ್ಯಾಖ್ಯಾನಮಾಡಿಕೊಳ್ಳಬೇಕು).

(ಉಪನಿಷತ್ತು)

ಯತ್ ಪ್ರಾಣೇನ ನ ಪ್ರಾಣಿತಿ ಯೇನ ಪ್ರಾಣಃ ಪ್ರಣೇಯತೇ |

ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ

|| ೯ ||

೯. ಯಾವದನ್ನು ಪ್ರಾಣದಿಂದ ಮೂಸುವದಿಲ್ಲವೋ ಯಾವದರಿಂದ
ಪ್ರಾಣವು ಕಳುಹಿಸಲ್ಪಡುವದೋ ಅದನ್ನೇ ಬ್ರಹ್ಮವೆಂದು ನೀನು ತಿಳಿ ;
ಯಾವದನ್ನು ಇದೆಂದು ಉಪಾಸನೆಮಾಡುತ್ತಾರೋ ಅದು ಬ್ರಹ್ಮವಲ್ಲ.

(ಭಾಷ್ಯ)

೩೩. ಯತ್ ಪ್ರಾಣೇನ ಘ್ರಾಣೇನ ಪಾರ್ಥಿವೇನ ನಾಸಿಕಾಪುಟಾನ್ತರವ
ಸ್ಥಿತೇನ ಅಂತಃಕರಣಪ್ರಾಣವೃತ್ತಿಭ್ಯಾಂ ಸಹಿತೇನ ನ ಪ್ರಾಣಿತಿ ಗನ್ಧವತ್ ನ
ವಿಷಯಾಕರೋತಿ, ಯೇನ ಚೈತನ್ಯಾತ್ಮಜ್ಯೋತಿಷಾ ಅವಭಾಸ್ಯತ್ವೇನ ಸ್ವವಿಷಯಂ ಪ್ರತಿ
ಪ್ರಾಣಃ ಪ್ರಣೇಯತೇ | ತದೇವೇತ್ಯಾದಿ ಸರ್ವಂ ಸಮಾನಮ್ ||

1. ಪ್ರತಿಯೊಂದು ಇಂದ್ರಿಯಕ್ಕೂ ಅದರದರ ವ್ಯಾಪಾರವನ್ನು ಆಳುವ ಒಂದೊಂದು
ದೇವತೆಯಿರುತ್ತದೆ. ಪ್ರತಿಯೊಂದು ಇಂದ್ರಿಯವೂ ತನತನಗೆ ವಿಷಯವಾಗಿರುವ
ಭೂತದ ಕಾರ್ಯವೇ ಆಗಿರುವದು ; ಪ್ರತಿಯೊಂದು ಇಂದ್ರಿಯಕ್ಕೂ ಅಂತಃಕರಣದ
ಸಹಾಯವು ಬೇಕಾಗಿರುವದು- ಎಂಬುದನ್ನು ಇಲ್ಲಿರುವ ವರ್ಣನೆಯಿಂದ
ತಿಳಿದುಕೊಳ್ಳಬೇಕು.

(ಭಾಷ್ಯಾರ್ಥ)

ಯಾವದನ್ನು ಪ್ರಾಣದಿಂದ ಅಂದರೆ ಪೃಥ್ವಿಯ ಕಾರ್ಯವಾಗಿಯೂ ಮೂಗಿನ ಸೊಳ್ಳೆಯೊಳಗೆ ಇರುವದಾಗಿಯೂ ಅಂತಃಕರಣ, ಪ್ರಾಣ- ಇವೆರಡರ¹ ವೃತ್ತಿಗಳಿಂದೊಡಗೂಡಿದ್ದಾಗಿಯೂ ಇರುವ ಘ್ರಾಣೇಂದ್ರಿಯದಿಂದ ಮೂಸಲಾಗುವದಿಲ್ಲವೋ ಅಂದರೆ ವಾಸನೆಯನ್ನು (ವಿಷಯಾಕರಿಸು)ವಂತೆ ವಿಷಯಾಕರಿಸುವದಾಗುವದಿಲ್ಲವೋ; ಯಾವ ಚೈತನ್ಯರೂಪವಾದ ಬೆಳಕಿನಿಂದ ಬೆಳಗಲ್ಪಡುವದರಿಂದ (ಈ) ಪ್ರಾಣವು ತನ್ನ ವಿಷಯದ ಕಡೆಗೆ ಕಳುಹಿಸಲ್ಪಡುತ್ತಿರುವದೋ (ಎಂದರ್ಥ). “ಅದೇ (ಬ್ರಹ್ಮವೆಂದು ನೀನು ತಿಳಿ)” ಎಂದು ಮುಂತಾಗಿರುವದೆಲ್ಲವೂ (ಹಿಂದಿನ ಮಂತ್ರಗಳಿಗೂ ಈ ಮಂತ್ರಕ್ಕೂ) ಸಮಾನವಾಗಿರುತ್ತದೆ.²

:~::~:~::~:

-
1. ಘ್ರಾಣೇಂದ್ರಿಯದ ಕೆಲಸಕ್ಕೆ ಅಂತಃಕರಣದ ಮತ್ತು ಪ್ರಾಣದ ಸಹಾಯವು ಬೇಕೆಂಬುದು ಅನುಭವಸಿದ್ಧವು.
 2. “ಅದೇ ಬ್ರಹ್ಮವು, ಇದು ಎಂದು ಉಪಾಸನೆಮಾಡುವದು ಬ್ರಹ್ಮವಲ್ಲ”- ಎಂಬುದು ಈ ಎಲ್ಲಾ ಮಂತ್ರಗಳಿಗೂ ಸಮಾನವಾಗಿರುತ್ತದೆ. ವಿಷಯವಾದದ್ದು ಯಾವದೂ ಬ್ರಹ್ಮವಲ್ಲ; ಅಂತಃಕರಣವೇ ಮುಂತಾದದ್ದೆಲ್ಲವನ್ನೂ ತನ್ನ ಚೈತನ್ಯದಿಂದ ಬೆಳಗುತ್ತಿರುವ ಆತ್ಮನೇ ಬ್ರಹ್ಮವು- ಎಂಬುದು ಈ ಪ್ರಕರಣದ ಒಟ್ಟರ್ಥವು.

ಎರಡನೆಯ ಖಂಡ

ಬ್ರಹ್ಮವು ಜ್ಞಾನಕ್ಕೂ ವಿಷಯವಲ್ಲ

(ಭಾಷ್ಯ)

೩೯. ಏವಂ ಹೇಯೋಪಾದೇಯವಿಪರೀತಸ್ವಾಮ್ ಆತ್ಮಾ ಬ್ರಹ್ಮ- ಇತಿ ಪ್ರತ್ಯಾಯಿತಃ ಶಿಷ್ಯಃ 'ಅಹಮೇವ ಬ್ರಹ್ಮೇತಿ ಸುಷ್ಠು ವೇದಾಹಮ್' ಇತಿ ಮಾ ಗೃಹ್ಣೀಯಾತ್ ಇತ್ಯಾಶಯಾದಾಹಾಚಾರ್ಯಃ ಶಿಷ್ಯಬುದ್ಧಿವಿಚಾಲನಾರ್ಥಮ್- ಯದೀತ್ಯಾದಿ |

(ಭಾಷ್ಯಾರ್ಥ)

ಹೀಗೆ "ಬಿಡತಕ್ಕದ್ದೂ ತೆಗೆದುಕೊಳ್ಳತಕ್ಕದ್ದೂ ಅಲ್ಲದ ಆತ್ಮನಾದ ನೀನು ಬ್ರಹ್ಮವು" ಎಂದು ತಿಳಿಸಿಕೊಟ್ಟದ್ದರಿಂದ ಶಿಷ್ಯನು 'ನಾನೇ ಬ್ರಹ್ಮವೆಂದು ನಾನು ಚೆನ್ನಾಗಿ ಅರಿತುಕೊಂಡೆನು' ಎಂದು ತಿಳಿದುಕೊಳ್ಳದೆ ಇರಲಿ ಎಂಬ ಅಭಿಪ್ರಾಯದಿಂದ¹ ಆಚಾರ್ಯನು ಶಿಷ್ಯನ ಬುದ್ಧಿಯನ್ನು ಅಲುಗಾಡಿಸುವದಕ್ಕಾಗಿ 'ಯದಿ' ಎಂದು ಮುಂತಾಗಿರುವ (ಮುಂದಿನ ವಾಕ್ಯವನ್ನು) ಆಡಿರುತ್ತಾನೆ.

(ಭಾಷ್ಯ)

೪೦. ನನ್ವಿಷ್ಟೈವ 'ಸುವೇದಾಹಮ್' ಇತಿ ನಿಶ್ಚಿತಾ ಪ್ರತಿಪತ್ತಿಃ | ಸತ್ಯಮ್, ಇಷ್ಟಾ ನಿಶ್ಚಿತಾ ಪ್ರತಿಪತ್ತಿಃ, ನ ಹಿ ಸುವೇದಾಹಮ್ ಇತಿ | ಯದ್ ಹಿ ವೇದ್ಯಂ ವಸ್ತು ವಿಷಯಾಭವತಿ ತತ್ ಸುಷ್ಠು ವೇದಿತುಂ ಶಕ್ಯಮ್ ದಾಹ್ಯಮಿವ ದಗ್ಧಮ್ ಅಗ್ನೇರ್ದಗ್ಧಃ | ನ ತ್ವಗ್ನೇಃ ಸ್ವರೂಪಮೇವ | ಸರ್ವಸ್ಯ ಹಿ ವೇದಿತುಃ ಸ್ವಾತ್ಮಾ ಬ್ರಹ್ಮ ಇತಿ ಸರ್ವವೇದಾನ್ತಾನಾಂ ಸುನಿಶ್ಚಿತೋಽರ್ಥಃ | ಇಹ ಚ ತದೇವ ಪ್ರತಿಪಾದಿತಂ ಪ್ರಶ್ನಪ್ರತಿವಚನೋಕ್ತ್ಯಾ "ಶ್ರೋತ್ರಸ್ಯ ಶ್ರೋತ್ರಮ್" (೧-೨) ಇತ್ಯಾದ್ಯಯಾ | "ಯದ್ವಾಚಾಽನಭ್ಯುದಿತಮ್" (೧-೫) ಇತಿ ಚ ವಿಶೇಷತೋಽವಧಾರಿತಮ್ | ಬ್ರಹ್ಮವಿತ್ಸಮ್ಪದಾಯನಿಶ್ಚಯಶ್ಚೋಕ್ತಃ - "ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ" (೧-೪) ಇತಿ | ಉಪನ್ಯಸ್ತಮುಪಸಂಹರಿಷ್ಯತಿ ಚ "ಅವಿಜ್ಞಾತಂ ವಿಜಾನತಾಂ ವಿಜ್ಞಾತಮವಿಜಾನತಾಮ್" ಇತಿ | ತಸ್ಮಾದ್ ಯುಕ್ತಮೇವ ಶಿಷ್ಯಸ್ಯ 'ಸುವೇದ' ಇತಿ ಬುದ್ಧಿಂ ನಿರಾಕರ್ತುಮ್ | ನ ಹಿ ವೇದಿತಾ ವೇದಿತುರ್ವೇದಿತುಂ ಶಕ್ಯಃ, ಅಗ್ನಿರಿವ

1. ಇಲ್ಲಿ ನಾವು ಕೊಟ್ಟಿರುವದು (ವಾ||) ಪಾಠವು. 'ಅಹಮೇವ ಬ್ರಹ್ಮೇತಿ ಸುಷ್ಠು ವೇದಾಹಂ ಮಾಮ್ ಇತಿ ಗೃಹ್ಣೀಯಾತ್ ಇತ್ಯಾಶಯಾಚಾರ್ಯಃ ಶಿಷ್ಯಬುದ್ಧಿವಿಚಾಲನಾರ್ಥಂ ಯದೀತ್ಯಾಹ'- ಎಂಬ (ಆ||) ಪಾಠದಲ್ಲಿ "ನಾನೇ ಬ್ರಹ್ಮವೆಂದು ನನ್ನನ್ನು ನಾನು ಚೆನ್ನಾಗಿ ಅರಿತುಕೊಂಡೆನು ಎಂದುಕೊಂಡಾನೆಂದು ಯೋಚಿಸಿ..." ಎಂದು ಕನ್ನಡಿಸಬೇಕು.

ದಗ್ಧಮಗ್ನೇಃ | ನ ಚಾನೋ ವೇದಿತಾ ಬ್ರಹ್ಮಣೋಽಪ್ತಿ ಯಸ್ಯ ವೇದ್ಯಮ್ ಅನ್ಯತ್ ಸ್ಯಾದ್ಬ್ರಹ್ಮ | “ನಾನ್ಯದತೋಽಪ್ತಿ ವಿಜ್ಞಾತ್ಯ” (ಬೃ.೩-೮-೧೧) ಇತ್ಯನ್ಯೋ ವಿಜ್ಞಾತಾ ಪ್ರತಿಷಿದ್ಯತೇ | ತಸ್ಮಾತ್ ಸುಷ್ಠು ವೇದಾಹಂ ಬ್ರಹ್ಮೇತಿ ಪ್ರತಿಪತ್ತಿರ್ಮಿಥೈವ | ತಸ್ಮಾದ್ ಯುಕ್ತಮೇವಾಹಾಚಾರ್ಯೋ ಯದೀತ್ಯಾದಿ ||

(ಭಾಷ್ಯಾರ್ಥ)

(ಆಕ್ಷೇಪ) :- ನಾನು “ಚೆನ್ನಾಗಿ ಅರಿತುಕೊಂಡಿರುವೆನು” ಎಂದು ನಿಶ್ಚಿತವಾದ¹ ತಿಳಿವಳಿಕೆಯು ಆಗಬೇಕೆಂಬುದು (ಸಿದ್ಧಾಂತಕ್ಕೂ) ಇಷ್ಟವಲ್ಲವೆ?

(ಪರಿಹಾರ) :- ನಿಜ. ನಿಶ್ಚಿತವಾದ ತಿಳಿವಳಿಕೆಯಾಗಬೇಕೆಂಬುದು ಇಷ್ಟವೇ. ಆದರೆ “ನಾನು (ಬ್ರಹ್ಮವನ್ನು) ಚೆನ್ನಾಗಿ ಅರಿತುಕೊಂಡೆನು” ಎಂದು (ತಿಳಿವಳಿಕೆಯಾಗ) ಬಾರದು. ಯಾವ ವಸ್ತು ತಿಳಿಯತಕ್ಕದ್ದಾಗಿದ್ದು (ಅರಿವಿಗೆ) ವಿಷಯವಾಗುತ್ತದೆಯೋ ಅದನ್ನು ಚೆನ್ನಾಗಿ² ಅರಿಯುವದಕ್ಕೆ ಆಗುತ್ತದೆ ; ಸುಡಬಹುದಾದ ವಸ್ತುವನ್ನು ಸುಡುವ ಬೆಂಕಿಯು ಸುಡುವದಕ್ಕೆ ಆಗುವಂತೆಯೇ (ಇದು). ಆದರೆ ಬೆಂಕಿಯ ಸ್ವರೂಪವನ್ನೇ (ಆ ಬೆಂಕಿಯು ಸುಡ)ಲಾರದು.³ ಅರಿಯುವಾತನಾದ ಪ್ರತಿಯೊಬ್ಬನಿಗೂ ಬ್ರಹ್ಮವು ತನ್ನ ಆತ್ಮನೇ ಆಗಿರುವದೆಂಬುದು ಸಕಲ ಉಪನಿಷತ್ತುಗಳಲ್ಲಿಯೂ ಸುನಿಶ್ಚಿತವಾದ ವಿಷಯವಾಗಿದೆ. ಪ್ರಶೋತ್ತರರೂಪವಾದ ವಾಕ್ಯಗಳಿಂದ “ಶ್ರೋತ್ರಕ್ಕೆ ಶ್ರೋತ್ರವು” (೧-೨) ಎಂದು ಮುಂತಾಗಿರುವ ಶ್ರುತಿಯಿಂದ ಇಲ್ಲಿಯೂ ಅದನ್ನೇ ಹೇಳಿರುತ್ತದೆ. “ಯಾವದು ವಾಕ್ಯಿನಿಂದ ಹೇಳಲ್ಪಡುವದಿಲ್ಲವೋ” (೧-೫) ಎಂದು ವಿಶೇಷವಾಗಿ ಇದನ್ನೇ ಒತ್ತಿ⁴ ಹೇಳಿರುತ್ತದೆ. “ಅದು ತಿಳಿಯಲ್ಪಟ್ಟದ್ದಕ್ಕಿಂತಲೂ ಬೇರೆಯೇ ಮತ್ತು ತಿಳಿಯಲ್ಪಡದೆ ಇರುವದಕ್ಕಿಂತಲೂ (ಬೇರೆಯೇ)” (೧-೪) ಎಂದು ಬ್ರಹ್ಮಜ್ಞಾನಿಗಳ ಸಂಪ್ರದಾಯದ ನಿಶ್ಚಯವನ್ನೂ⁵ ಹೇಳಿದ್ದಾಗಿದೆ. ಹೀಗೆ

1. ಸಂಶಯವಿಪರ್ಯಯಗಳಿಲ್ಲದ. ‘ಚೆನ್ನಾಗಿ ಅರಿತೆನು’ ಎಂಬಲ್ಲಿ ‘ಚೆನ್ನಾಗಿ’ ಎಂಬ ಮಾತಿಗೆ ಇದೇ ಅಭಿಪ್ರಾಯವೆಂದು ಪೂರ್ವಪಕ್ಷಿಯ ಭಾವ.
2. “ಜ್ಞಾನಕ್ಕೆ ವಿಷಯವಾಗಿ ಅರಿತುಕೊಂಡೆನು” ಎಂಬುದೇ ‘ಚೆನ್ನಾಗಿ’ ಎಂಬುದರ ಅಭಿಪ್ರಾಯವೆಂದು ಸಿದ್ಧಾಂತಿಯ ಭಾವ.
3. ಅದರಂತೆ ನಮ್ಮ ಆತ್ಮನಾದ ಬ್ರಹ್ಮವನ್ನು ನಾನೇ ವಿಷಯಾಕರಿಸಿ ಅರಿತುಕೊಳ್ಳುವುದು ಆಗಲಾರದು- ಎಂದು ಭಾವ.
4. ವಾಕ್ಯ ಮುಂತಾದವುಗಳಿಗೆ ವಿಷಯವಾಗಿರುವುದು ಬ್ರಹ್ಮವಲ್ಲ. ನಿತ್ಯವಿಷಯಿಯಾದ ಆತ್ಮನೇ ಬ್ರಹ್ಮವು ಎಂದು ಒತ್ತಿ ಹೇಳಿರುತ್ತದೆ.
5. ಬ್ರಹ್ಮವು ನಮ್ಮ ಆತ್ಮನೇ ಆಗಿರುವದರಿಂದ ಅರಿವಿಗೆ ವಿಷಯವಲ್ಲವೆಂಬುದೇ ಸಂಪ್ರದಾಯದ ನಿಶ್ಚಯವು.

ಉಪಕ್ರಮವಾಗಿರುವದನ್ನು (ಮುಂದೆ) ಉಪಸಂಹಾರದಲ್ಲಿಯೂ¹ “ಅರಿಯುವವರಿಗೆ ತಿಳಿಯದೆ ಇರುವದು, ಅರಿಯದವರಿಗೆ ತಿಳಿದಿರುವದು” (೨-೩) ಎಂದು ಹೇಳಿರುತ್ತದೆ. ಆದ್ದರಿಂದ ‘ಚೆನ್ನಾಗಿ’ ಅರಿತುಕೊಂಡಿರುವೆನು- ಎಂಬ ಶಿಷ್ಯನ ತಿಳಿವಳಿಕೆಯನ್ನು ಕಳೆಯುವದು ಯುಕ್ತವೇ. ಬೆಂಕಿಯನ್ನು ಸುಡುವದು ಬೆಂಕಿಗೆ ಹೇಗೆ (ಆಗಲಾರದೋ) ಹಾಗೆ ಅರಿಯುವಾತನನ್ನು ಅರಿಯುವದು ಅರಿಯುವಾತನಿಗೆ ಆಗಲೇ ಆರದು. ಬ್ರಹ್ಮಕ್ಕಿಂತ ಬೇರೆಯಾಗಿ ಅರಿಯುವಾತ ನೆಂಬುವನೂ ಇರುವದಿಲ್ಲ ; ಹಾಗೆ ಇದ್ದಿದ್ದರೆ ಆತನಿಗೆ (ತನಗಿಂತ) ಬೇರೆಯಾದ ಬ್ರಹ್ಮವು ಅರಿಯತಕ್ಕ (ವಿಷಯ)ವಾಗಬಹುದಾಗಿತ್ತು. “ಇದಕ್ಕಿಂತ ಬೇರೆಯಾಗಿ ಅರಿಯುವದು ಇಲ್ಲ” (ಬೃ.೩-೮-೧೧) ಎಂದು (ಶ್ರುತಿಯಲ್ಲಿ ಬ್ರಹ್ಮಕ್ಕಿಂತ) ಬೇರೆಯಾದ ಅರಿಯುವಾತನು ಇಲ್ಲವೆಂದು ಹೇಳಿರುತ್ತದೆ. ಆದ್ದರಿಂದ “ನಾನು ಬ್ರಹ್ಮವನ್ನು ಚೆನ್ನಾಗಿ ಅರಿತುಕೊಂಡಿರುವೆನು” ಎಂಬ ತಿಳಿವಳಿಕೆಯು ತಪ್ಪೇ. ಆದಕಾರಣ ‘ಯದಿ’ (ರೆ) ಎಂದು ಮುಂತಾಗಿರುವ ವಾಕ್ಯವನ್ನು ಹೇಳಿರುವದು ಯುಕ್ತವೇ :

(ಉಪನಿಷತ್ತು)

ಯದಿ ಮನ್ಯಸೇ ಸುವೇದೇತಿ ದಭ್ರಮೇವಾಪಿ ನೂನಂ

ತ್ವಂ ವೇತ್ಥ ಬ್ರಹ್ಮಣೋ ರೂಪಮ್ | ಯದಸ್ಯ ತ್ವಂ ಯದಸ್ಯ

ದೇವೇಷ್ಟಥ ನು ಮೀಮಾಂಸ್ಯಮೇವ ತೇ ಮನ್ಯೇ ವಿದಿತಮ್

|| ೧ ||

೧. (ಇದನ್ನು) ಚೆನ್ನಾಗಿ ಅರಿತುಕೊಂಡಿರುವೆನೆಂದು ನೀನು ಎಣಿಸುವೆ ಯಾದರೆ ನೀನು ಅರಿತಿರುವ ಈ (ಅಧ್ಯಾತ್ಮಬ್ರಹ್ಮದ) ಮತ್ತು ದೇವತೆಗಳಲ್ಲಿರುವ (ಬ್ರಹ್ಮದ) ರೂಪವು ನಿಜವಾಗಿಯೂ ಅಲ್ಪವೇ. ಆದ್ದರಿಂದ ನೀನು ಅರಿತಿರುವದು (ಇನ್ನೂ) ವಿಚಾರಿಸತಕ್ಕದ್ದೇ (ಆಗಿರುವದು) ಎಂದು ಎಣಿಸುವೆನು.²

(ಭಾಷ್ಯ)

೪೧. ಯದಿ ಕದಾಚಿತ್ ಮನ್ಯಸೇ ಸುವೇದ ಇತಿ ಸುಷ್ಠು ವೇದಾಹಂ ಬ್ರಹ್ಮ ಇತಿ |

1. ಉಪಕ್ರಮದಲ್ಲಿ ಬ್ರಹ್ಮವು ಜ್ಞಾನಕ್ಕೆ ವಿಷಯವಲ್ಲವೆಂದು ಹೇಳಿರುವಂತೆಯೇ ಮುಂದೆ ಉಪಸಂಹಾರದಲ್ಲಿಯೂ ಹೇಳಲಾಗುವದು. ಆದ್ದರಿಂದಲೂ ‘ಚೆನ್ನಾಗಿ’ ಎಂಬ ಮಾತಿಗೆ ವಿಷಯವಾಗಿ ಎಂಬುದೇ ಅರ್ಥವೆಂದು ನಿಶ್ಚಯವಾಗುತ್ತದೆ.
2. “ಮನ್ಯೇ ವಿದಿತಮ್” ಈ ವಾಕ್ಯವನ್ನು ಶಿಷ್ಯನ ಉತ್ತರವೆಂದು ಭಾವಿಸಿದರೆ : “ಅಥ ನು ಮೀಮಾಂಸ್ಯಮೇವ ತೇ” ಎಂಬುದಕ್ಕೆ “ಆದ್ದರಿಂದ ನಿನ್ನ (ಬ್ರಹ್ಮವು) ಇನ್ನೂ ವಿಚಾರಿಸತಕ್ಕದ್ದೇ” ಎಂದು ಕನ್ನಡಿಸಿ “(ಶಿಷ್ಯ) : ತಿಳಿಯಿತೆಂದು ಎಣಿಸುತ್ತೇನೆ” ಎಂದು ಕನ್ನಡಿಸಬೇಕು.

ಕದಾಚಿತ್ ಯಥಾಶ್ರುತಂ ದುರ್ವಿಜ್ಞೇಯಮಪಿ ಕ್ಷೀಣದೋಷಃ ಸುಮೇಧಾಃ ಕಶ್ಚಿತ್ ಪ್ರತಿಪದ್ಯತೇ ಕಶ್ಚಿನ್ನ ಇತಿ ಸಾಶಜ್ಞಮಾಹ- 'ಯದಿ' ಇತ್ಯಾದಿ | ದೃಷ್ಟಂ ಚ "ಯ ಏಷೋಽಕ್ಷಿಣೆ ಪುರುಷೋ ದೃಶ್ಯತ ಏಷ ಆತ್ಮೇತಿ ಹೋವಾಚ್ಯಿತದಮೃತಮ ಭಯಮೇತದ್ಬ್ರಹ್ಮ" (ಛಾಂ.೮-೭-೪) ಇತ್ಯುಕ್ತೇ ಪ್ರಾಜಾಪತ್ಯಃ ಪಣ್ಡಿತೋಽಪಿ ಅಸುರರಾಡ್ಧಿರೋಚನಃ ಸ್ವಭಾವದೋಷವಶಾತ್ ಅನುಪಪದ್ಯಮಾನಮಪಿ ವಿಪರೀತಮರ್ಥಂ ಶರೀರಮ್ ಆತ್ಮೇತಿ ಪ್ರತಿಪನ್ನಃ | ತಥಾ ಇನ್ದ್ರೋ ದೇವರಾಟ್ ಸಕೃದ್ ದ್ವಿಸ್ತ್ರಿರುಕ್ತಂ ಚಾಪ್ರತಿಪದ್ಯಮಾನಃ ಸ್ವಭಾವದೋಷಕ್ಷಯಮ್ ಅಪೇಕ್ಷ್ಯ ಚತುರ್ಥೇ ಪರ್ಯಾಯೇ ಪ್ರಥಮೋಕ್ತಮೇವ ಬ್ರಹ್ಮ ಪ್ರತಿಪನ್ನವಾನ್ | ಲೋಕೇಽಪಿ ಏಕಸ್ಮಾದ್ ಗುರೋಃ ಶೃಣ್ವತಾಂ ಕಶ್ಚಿದ್ ಯಥಾವತ್ ಪ್ರತಿಪದ್ಯತೇ, ಕಶ್ಚಿದ್ ಅಯಥಾವತ್, ಕಶ್ಚಿದ್ ವಿಪರೀತಮ್, ಕಶ್ಚಿನ್ನ ಪ್ರತಿಪದ್ಯತೇ | ಕಿಮು ವಕ್ತವ್ಯಮ್ ಅತೀಂದ್ರಿಯಮ್ ಆತ್ಮತತ್ತ್ವಮ್ | ಅತ್ರ ಹಿ ವಿಪ್ರತಿಪನ್ನಾಃ ಸದಸದ್ವಾದಿನಸ್ತಾರ್ಕಿಕಾಃ ಸರ್ವೇ | ತಸ್ಮಾತ್ ವಿದಿತಂ ಬ್ರಹ್ಮ- ಇತಿ ಸುನಿಶ್ಚಿತೋಕ್ತಮಪಿ ವಿಷಮಪ್ರತಿಪತ್ತಿತ್ವಾತ್, 'ಯದಿ ಮನ್ಯಸೇ' ಇತ್ಯಾದಿ ಸಾಶಜ್ಞಂ ವಚನಂ ಯುಕ್ತಮೇವಾಚಾರ್ಯಸ್ಯ ||

(ಭಾಷ್ಯಾರ್ಥ)

ಒಂದು ವೇಳೆ ಚೆನ್ನಾಗಿ ಅರಿತುಕೊಂಡಿರುವೆನು ಎಂದು, ಬ್ರಹ್ಮವನ್ನು ಸ್ಪಷ್ಟವಾಗಿ ಅರಿತುಕೊಂಡಿರುವೆನು ಎಂದು, ನೀನು ಎಣಿಸುವೆಯಾದರೆ (ಎಂದರ್ಥ). ತಿಳಿಯುವದಕ್ಕೆ ಕಷ್ಟವಾಗಿದ್ದರೂ ಒಂದೊಂದುವೇಳೆ (ಅಂತಃಕರಣದ) ದೋಷಗಳೆಲ್ಲ ಕಳೆದಿರುವ ಒಳ್ಳೆಯ ಜಾಣನಾದ ಯಾವನಾದರೊಬ್ಬ (ಶಿಷ್ಯನು) (ತಾನು) ಶ್ರವಣಮಾಡಿದಂತೆಯೇ ತಿಳಿದುಕೊಂಡುಬಿಡುತ್ತಾನೆ, ಮತ್ತೊಬ್ಬನು ತಿಳಿದುಕೊಳ್ಳುವದಿಲ್ಲ; ಆದ್ದರಿಂದ 'ಎಣಿಸುವೆಯಾದರೆ' ಎಂದುಮುಂತಾಗಿ ಸಂಶಯದಿಂದ¹ ಹೇಳಿರುತ್ತಾನೆ. "ಯಾವ ಈ ಪುರುಷನು ಕಣ್ಣಿನಲ್ಲಿ ಕಾಣುತ್ತಿರುವನೋ ಇವನೇ ಆತ್ಮನು²; ಇದೇ ಅಮೃತವು, ಅಭಯವು; ಇದೇ ಬ್ರಹ್ಮವು" (ಛಾಂ.೮-೭-೪) ಎಂದು ಹೇಳಲಾಗಿ ಪ್ರಜಾಪತಿಯ ವಂಶದವನೂ ಪಂಡಿತನೂ ಆಗಿದ್ದರೂ ಅಸುರರಾಜನಾದ³ ಏರೋಚನನು (ತನ್ನ)

1. ತಪ್ಪಾಗಿ ತಿಳಿದುಕೊಳ್ಳುವದೂ ಉಂಟು ; ಆದ್ದರಿಂದ ಗುರುವು 'ಎಣಿಸುವೆಯಾದರೆ' ಎಂದು ಸಂಶಯಸೂಚಕವಾದ ಮಾತನ್ನು ಆಡಿರುತ್ತಾನೆ.
2. ಇಲ್ಲಿ ಶ್ರುತಿಯಲ್ಲಿ 'ಇತಿ ಹೋವಾಚ' ಎಂಬ ಮಾತುಗಳಿದ್ದರೂ ಪ್ರಕೃತಕ್ಕೆ ಹೊಂದುವದಿಲ್ಲವಾದ್ದರಿಂದ ಅವನ್ನು ಕನ್ನಡಿಸಿಲ್ಲ.
3. ಅಸುರರು, ದೇವತೆಗಳು- ಇಬ್ಬರೂ ಪ್ರಜಾಪತಿಬ್ರಹ್ಮನ ವಂಶದವರೇ.

ಸ್ವಭಾವ ದೋಷಕ್ಕೆ ವಶನಾದ್ದರಿಂದ¹ (ಅನುಭವಕ್ಕೆ) ಹೊಂದದೆಇದ್ದರೂ² ಶರೀರವೇ ಆತ್ಮನೆಂದು ತಪ್ಪುವಿಷಯವನ್ನೇ ತಿಳಿದುಕೊಂಡನು, ಮತ್ತು ದೇವರಾಜನಾದ ಇಂದ್ರನು ಒಂದು, ಎರಡು, ಮೂರು ಸಲ ಹೇಳಿದ್ದನ್ನು ತಿಳಿದುಕೊಳ್ಳದೆ (ತನ್ನ) ಸ್ವಭಾವದೋಷವು ಸವೆದಕಾರಣದಿಂದ³ ನಾಲ್ಕನೆಯ ಸಲಕ್ಕೆ ಮೊದಲು ಹೇಳಿದ ಬ್ರಹ್ಮವನ್ನೇ⁴ ತಿಳಿದುಕೊಂಡನು. ಲೋಕದಲ್ಲಿಯೂ ಒಬ್ಬನೇ ಗುರುವಿನಿಂದ (ಸಾಮಾನ್ಯವಿಷಯಗಳನ್ನು ಕುರಿತು) ಶ್ರವಣ ಮಾಡುವವರಲ್ಲಿ ಒಬ್ಬನು (ಗುರು) ಹೇಳಿದಂತೆ ತಿಳಿದುಕೊಳ್ಳುತ್ತಾನೆ, ಒಬ್ಬನು ಸರಿಯಾಗಿ ತಿಳಿದುಕೊಳ್ಳುವದಿಲ್ಲ⁵, ಒಬ್ಬನು ತಪ್ಪಾಗಿ ತಿಳಿದುಕೊಳ್ಳುತ್ತಾನೆ, ಒಬ್ಬನು ತಿಳಿದುಕೊಳ್ಳುವದೇ ಇಲ್ಲ.⁶ (ಹೀಗಿರುವಲ್ಲಿ) ಅತೀಂದ್ರಿಯವಾದ ಆತ್ಮತತ್ತ್ವವನ್ನು ಎಲ್ಲರೂ ಒಂದೇಸಮವಾಗಿ ತಿಳಿದುಕೊಳ್ಳಲಾರರೆಂದು ಹೇಳತಕ್ಕದ್ದೇನಿದೆ? ಏಕೆಂದರೆ ಇದರ ವಿಷಯದಲ್ಲಿ ಸದ್ವಾದಿಗಳೂ ಅಸದ್ವಾದಿಗಳೂ ಆದ ತಾರ್ಕಿಕರೆಲ್ಲರೂ⁷ ಒಬ್ಬರಿಗೊಬ್ಬರು ವಿರುದ್ಧವಾಗಿ ಅಭಿಪ್ರಾಯವುಳ್ಳವರಾಗಿರುತ್ತಾರೆ. ಆದ್ದರಿಂದ 'ಬ್ರಹ್ಮವನ್ನು ಅರಿತುಕೊಂಡನು' ಎಂದು ಅತ್ಯಂತನಿಶ್ಚಿತವಾಗಿ ಹೇಳಿದರೂ ನಿಜವಾಗಿಯೂ ಸರಿಯಾಗಿ ತಿಳಿದುಕೊಳ್ಳುವದು ಕಷ್ಟವಾಗಿರುವದರಿಂದ ಆಚಾರ್ಯನು ಸಂಶಯಪೂರ್ವಕವಾಗಿ 'ಎಣಿಸುವೆಯಾದರೆ' ಎಂದು ಮುಂತಾಗಿ ಹೇಳಿರುವದು ಯುಕ್ತವೇ ಆಗಿರುತ್ತದೆ.

(ಭಾಷ್ಯ)

೪೨. ದಭ್ರಮ್ ಅಲ್ಪಮೇವಾಪಿ ನೂನಂ ತ್ವಂ ವೇತ್ಥ ಜಾನೀಷೇ ಬ್ರಹ್ಮಣೋ ರೂಪಮ್ | ಕಿಮ್ ಅನೇಕಾನಿ ಬ್ರಹ್ಮಣೋ ರೂಪಾಣಿ ಮಹಾನ್ತಿ ಅರ್ಭಕಾಣಿ ಚ

1. ಈ ದೋಷವನ್ನೇ ಗೀತೆಯಲ್ಲಿ ಅಸುರಸಂಪತ್ತೆಂದು ಕರೆದಿರುತ್ತದೆ. ಇದಕ್ಕೆ ವಿರುದ್ಧವಾದ ದೈವಸಂಪತ್ತನ್ನು ಸಂಪಾದಿಸಿಕೊಂಡವರಿಗೆ ಜ್ಞಾನಪ್ರಾಪ್ತಿಯಾಗುವದೆಂದು ತಿಳಿಸುವದಕ್ಕಾಗಿ ಈ ಉದಾಹರಣೆಯನ್ನು ಇಲ್ಲಿ ಕೊಟ್ಟಿರುತ್ತದೆ.
2. ಶರೀರವು ಬೇರೆ, ನಾನು ಬೇರೆ- ಎಂಬುದು ಅನುಭವದಲ್ಲಿದೆ.
3. ಬ್ರಹ್ಮಚರ್ಯವೇ ಮುಂತಾದ ಸಾಧನಗಳಿಂದ ಸ್ವಭಾವದೋಷವು ತೊಲಗುವದೆಂಬುದನ್ನು ಈ ಉದಾಹರಣೆಯು ಸೂಚಿಸುತ್ತದೆ.
4. ಪ್ರಜಾಪತಿಯು ಒಂದೊಂದು ಸಲಕ್ಕೂ ಒಂದೊಂದು ಬೇರೆಯ ವಿಷಯವನ್ನೇ ತಿಳಿಸಿರುತ್ತಾನೆಂದು ಕೆಲವರು ಈ ಶ್ರುತಿಗೆ ಅರ್ಥವನ್ನು ಮಾಡಿದ್ದರು. ಅವರ ಅಭಿಪ್ರಾಯವು ತಪ್ಪೆಂಬುದನ್ನು ಛಾಂದೋಗ್ಯಭಾಷ್ಯ (೮-೧೨-೧) ಮತ್ತು ಸೂತ್ರಭಾಷ್ಯ (೧-೩-೧೯)- ಇವುಗಳಲ್ಲಿ ಆಚಾರ್ಯರು ತೋರಿಸಿಕೊಟ್ಟಿರುತ್ತಾರೆ.
5. ಸಂಶಯವುಳ್ಳವನಾಗಿರುತ್ತಾನೆ.
6. ಅತ್ಯಂತಮೂಢನಾಗಿರುತ್ತಾನೆ.
7. ಸತ್ಕಾರ್ಯವಾದಿಗಳಾದ ಸಾಂಖ್ಯರೂ ಅಸತ್ಕಾರ್ಯವಾದಿಗಳಾದ ವೈಶೇಷಿಕರೇ ಮುಂತಾದವರೂ. ಮಾಂ. ಕಾ. ಭಾ. ೪-೮೩.

ಯೇನಾಹ “ದಭ್ರಮೇವ” ಇತ್ಯಾದಿ ? ಬಾಧಮ್ | ಅನೇಕಾನಿ ಹಿ ನಾಮರೂಪೋಪಾಧಿಕೃತಾನಿ ಬ್ರಹ್ಮಣೋ ರೂಪಾಣಿ ನ ಸ್ವತಃ | ಸ್ವತಸ್ತು “ಅಶಬ್ದಮಸ್ಪರ್ಶಮರೂಪಮವ್ಯಯಂ ತಥಾಽರಸಂ ನಿತ್ಯಮಗನ್ನವಚ್ಚ ಯತ್” (ಕ.೧-೩-೧೫) ಇತಿ ಶಬ್ದಾದಿಭಿಃ ಸಹ ರೂಪಾಣಿ ಪ್ರತಿಷಿಧ್ಯಂತೇ | ನನು ಯೇನೈವ ಧರ್ಮೇಣ ಯದ್ ರೂಪ್ಯತೇ ತದೇವ ತಸ್ಯ ಸ್ವರೂಪಮಿತಿ ಬ್ರಹ್ಮಣೋಽಪಿ ಯೇನ ವಿಶೇಷೇಣ ನಿರೂಪಣಮ್ ತದೇವ ತಸ್ಯ ಸ್ವರೂಪಂ ಸ್ಯಾತ್ | ಅತ ಉಚ್ಯತೇ ಚೈತನ್ಯಂ ಪೃಥಿವ್ಯಾದೀನಾಮನ್ಯತಮಸ್ಯ ಸರ್ವೇಷಾಂ ವಿಪರಿಣತಾನಾಂ ವಾ ಧರ್ಮೋ ನ ಭವತಿ, ತಥಾ ಶ್ರೋತ್ರಾದೀನಾಮ್ ಅಂತಃಕರಣಸ್ಯ ಚಧರ್ಮೋ ನ ಭವತೀತಿ ಬ್ರಹ್ಮಣೋ ರೂಪಮಿತಿ | ಬ್ರಹ್ಮ ರೂಪ್ಯತೇ ಚೈತನ್ಯೇನ | ತಥಾ ಚೋಕ್ತಮ್- ‘ವಿಜ್ಞಾನಮಾನಂದಂ ಬ್ರಹ್ಮ’ (ಬೃ. ೩-೯-೨), ‘ವಿಜ್ಞಾನಘನ ಏವ’ (ಬೃ. ೨-೪-೧೨), ‘ಸತ್ಯಂ ಜ್ಞಾನಮನಂದಂ ಬ್ರಹ್ಮ’ (ತೈ. ೨-೧), ‘ಪ್ರಜ್ಞಾನಂ ಬ್ರಹ್ಮ’ (ಐ. ೩-೩)- ಇತಿ ಚ ಬ್ರಹ್ಮಣೋ ರೂಪಂ ನಿರ್ದಿಷ್ಟಂ ಶ್ರುತಿಷು | ಸತ್ಯಮೇವಮ್ | ತಥಾಪಿ ತದಂತಃಕರಣದೇಹೇಂದ್ರಿಯೋಪಾಧಿದ್ವಾರೇಣೈವ ವಿಜ್ಞಾನಾದಿಶಬ್ದೈರ್ನಿರ್ದಿಶ್ಯತೇ, ತದನುಕಾರಿತ್ವಾದ್ ದೇಹಾದಿವೃದ್ಧಿಸಂಚೋಚಚ್ಚೇದಾದಿಷು ನಾಶೇಷು ಚ, ನ ಸ್ವತಃ | ಸ್ವತಸ್ತು ‘ಅವಿಜ್ಞಾತಂ ವಿಜಾನತಾಂ ವಿಜ್ಞಾತಮವಿಜಾನತಾಮ್’ (೨-೩) ಇತಿ ಸ್ಥಿತಂ ಭವಿಷ್ಯತಿ ||

(ಭಾಷ್ಯಾರ್ಥ)

(ಮೂಲದಲ್ಲಿರುವ) ದಭ್ರಂ (ಎಂಬ ಮಾತಿಗೆ) ಅಲ್ಪವೇ (ಎಂದರ್ಥ). ನೀನು ನಿಜವಾಗಿ (ಅಲ್ಪವಾದ) ಬ್ರಹ್ಮದ ರೂಪವನ್ನೇ ಅರಿತಿರುವೆ, ತಿಳಿದುಕೊಂಡಿರುವೆ (ಎಂದರ್ಥ).

(ಆಕ್ಷೇಪ) :- ಹಾಗಾದರೆ ಬ್ರಹ್ಮಕ್ಕೆ ‘ದೊಡ್ಡವುಗಳು’, ‘ಅಲ್ಪವಾದವುಗಳು’ ಎಂದು ಅನೇಕರೂಪಗಳಿವೆಯೇನು ? ಅಲ್ಪ(ವಾದ ರೂಪ)ವನ್ನೇ (ಅರಿತಿರುವೆ) ಎಂದು ಹೇಳಿರುವದನ್ನುನೋಡಿದರೆ (ಹಾಗೆಂದಾಗುವದಿಲ್ಲವೆ?)

(ಪರಿಹಾರ) :- ನಿಜ. ನಾಮರೂಪಗಳಿಂದಾಗಿರುವ ರೂಪಗಳು ಬ್ರಹ್ಮಕ್ಕೆ ಅನೇಕವಾಗಿಯೇ ಇರುತ್ತದೆ. (ಆದರೆ) ಅದರ ಸ್ವರೂಪದಿಂದಲೇ (ಅನೇಕರೂಪ) ಗಳಿರುವದಿಲ್ಲ. ಸ್ವರೂಪದಿಂದ ನೋಡಿದರೆ “ಅದು ಯಾವಾಗಲೂ ಶಬ್ದವಿಲ್ಲದ್ದು, ಸ್ಪರ್ಶವಿಲ್ಲದ್ದು, ರೂಪವಿಲ್ಲದ್ದು, ನಾಶರಹಿತವಾದದ್ದು, ಮತ್ತು ಸವಿಯಿಲ್ಲದ್ದು, ವಾಸನೆಯಿಲ್ಲದ್ದು” (ಕ.೧-೩-೧೫) ಎಂದು ಶಬ್ದಾದಿಗಳೊಡನೆ ರೂಪಗಳನ್ನೂ (ಶ್ರುತಿಯಲ್ಲಿ) ಇಲ್ಲವೆಂದಿರುತ್ತದೆ.

(ಆಕ್ಷೇಪ) :- ಯಾವ ಧರ್ಮದಿಂದಲೇ ಯಾವದು ಗೊತ್ತಾಗುವದೋ ಅದೇ ಅದರ ಸ್ವರೂಪವು ; ಆದ್ದರಿಂದ ಬ್ರಹ್ಮವೂ ಯಾವ ವಿಶೇಷ(ಧರ್ಮದಿಂದ)

ಗೊತ್ತಾ ಗುವದೋ ಅದೇ ಅದರ ರೂಪವಾಗಬೇಕು. ಆದ್ದರಿಂದ ಚೈತನ್ಯವು ಪೃಥಿವಿ ಮುಂತಾದವುಗಳಲ್ಲಿ ಯಾವದೊಂದರ ಧರ್ಮವೂ ಅಲ್ಲ ; ಇವೆಲ್ಲವೂ (ಸೇರಿ) ಪರಿಣಾಮವಾಗಿರುವ (ದೇಹದ) ಧರ್ಮವೂ ಅಲ್ಲ ; ಇದರಂತೆ ಶ್ರೋತ್ರಾದಿಗಳ ಅಥವಾ ಅಂತಃಕರಣದ ಧರ್ಮವೂ ಅಲ್ಲ ; ಆದ್ದರಿಂದ (ಅದು) ಬ್ರಹ್ಮದ ರೂಪವೆಂದು ಹೇಳಬಹುದು. (ಏಕೆಂದರೆ) ಬ್ರಹ್ಮವು ಚೈತನ್ಯ(ರೂಪ) ದಿಂದ ಗೊತ್ತಾಗುತ್ತದೆ.¹ 'ವಿಜ್ಞಾನವೂ ಆನಂದವೂ ಆದದ್ದು ಬ್ರಹ್ಮವು' (ಬೃ.೩-೯-೨), 'ವಿಜ್ಞಾನದ ಗಟ್ಟಿಯೇ' (ಬೃ.೨-೪-೧೨), 'ಸತ್ಯವೂ ಜ್ಞಾನವೂ ಅನಂತವೂ ಆದದು ಬ್ರಹ್ಮವು' (ತೈ.೨-೧), 'ಪ್ರಜ್ಞಾನವು ಬ್ರಹ್ಮವು' (ಐ.೩-೧) ಎಂದು ಬ್ರಹ್ಮದ ರೂಪವನ್ನು ಶ್ರುತಿಯಲ್ಲಿ ತಿಳಿಸಿಯೂ ಕೊಟ್ಟಿದೆಯಲ್ಲ!²

(ಪರಿಹಾರ) :- ನಿಜ. ಹಾಗೆಯೇ ಸರಿ. ಹಾಗಿದ್ದರೂ ಅಂತಃಕರಣ, ದೇಹ, ಇಂದ್ರಿಯಗಳು - ಎಂಬ ಉಪಾಧಿಗಳ ಮೂಲಕವೇ ಆ (ಬ್ರಹ್ಮವು) ವಿಜ್ಞಾನವೇ ಮುಂತಾದ ಶಬ್ದಗಳಿಂದ ಹೇಳಲ್ಪಡುತ್ತದೆ; ಏಕೆಂದರೆ (ಅದು) ದೇಹಾದಿಗಳ ಹಿಗ್ಗುವಿಕೆ, ಕುಗ್ಗುವಿಕೆ, ಕತ್ತರಿಸಿಹೋಗುವಿಕೆ- ಮುಂತಾದವುಗಳಲ್ಲಿಯೂ (ಅವುಗಳ) ನಾಶದಲ್ಲಿಯೂ³ ಅವುಗಳನ್ನೇ ಅನುಸರಿಸುತ್ತಿರುತ್ತದೆ. (ಇಷ್ಟೇ ಹೊರತು) ಸ್ವರೂಪದಿಂದಲೇ (ಅದು ಆ ಶಬ್ದಗಳಿಂದ ಹೇಳಲ್ಪಡುವ) ದಿಲ್ಲ.⁴ ಸ್ವರೂಪದಿಂದಲೋ ಎಂದರೆ 'ಅರಿಯುವವರಿಗೆ ತಿಳಿಯದೆ ಇರುವದು, ಅರಿಯದವರಿಗೆ ತಿಳಿದಿರುವದು' (೨-೩) ಎಂದು ಮುಂದೆ ನಿರ್ಣಯ ಮಾಡಲಾಗುವದು.

(ಭಾಷ್ಯ)

೪೩. 'ಯದಸ್ಯ ಬ್ರಹ್ಮಣೋ ರೂಪಮ್' ಇತಿ ಪೂರ್ವೇಣ ಸಮ್ಪನ್ದಃ | ನ ಕೇವಲಮ್ ಅಧ್ಯಾತ್ಮೋಪಾಧಿಪರಿಚ್ಛಿನ್ನಸ್ಯ ಅಸ್ಯ ಬ್ರಹ್ಮಣೋ ರೂಪಂ ತ್ವಮ್ ಅಲ್ಪಂ ವೇತ್ಸ, ಯದಪ್ಯಧಿದೈವತೋಪಾಧಿಪರಿಚ್ಛಿನ್ನಸ್ಯ ಅಸ್ಯ ಬ್ರಹ್ಮಣೋ ರೂಪಂ ದೇವೇಷು ವೇತ್ಸ ತ್ವಮ್ ತದಪಿ ನೂನಂ ದಭ್ರಮೇವ ವೇತ್ಸ ಇತಿ ಮನ್ಯೇಹಮ್ | ತದಪಿ ಚ

1. ಈ ಕಾರಣದಿಂದ ಚೈತನ್ಯವೇ ಬ್ರಹ್ಮದ ರೂಪವೆಂದೇಕೆ ಹೇಳಬಾರದು ?- ಎಂದು ಪೂರ್ವಪಕ್ಷಿಯ ಪ್ರಶ್ನೆ.
2. ತಥಾ ಚೋಕ್ತಮ್ ಎಂಬ ಮೂಲವನ್ನು ನಾವು ಕನ್ನಡಿಸಿಲ್ಲ. 'ತಥಾ ಚ' ಎಂದಿಷ್ಟೇ ಇದ್ದಿದ್ದರೆ 'ಇದಕ್ಕನುಗುಣವಾಗಿ' ಎಂದು ಕನ್ನಡಿಸಿ ಹೇಗೋ ಅನ್ವಯಮಾಡಬಹುದಾಗುವದು.
3. ನಾಶೇಷು ಎಂದು ಬಹುವಚನವನ್ನು ಏತಕ್ಕೆ ಪ್ರಯೋಗಿಸಿದೆಯೋ ತಿಳಿಯದು. ಈ ಭಾಷ್ಯಪಂಕ್ತಿಯು ಏನೋ ಸ್ವಲ್ಪ ಹೆಚ್ಚುಕಡಿಮೆಯಾಗಿರುವಂತೆ ತೋರುತ್ತದೆ.
4. ಸೋಪಾಧಿಕಬ್ರಹ್ಮವು ವಾಚ್ಯವಾಗಿದ್ದರೂ ನಿರುಪಾಧಿಕವಾದ ಬ್ರಹ್ಮವು ವಿಜ್ಞಾನ, ಆನಂದ-ಮುಂತಾದ ಶಬ್ದಗಳಿಗೆ ವಾಚ್ಯವಲ್ಲ ; ಅವುಗಳಿಗೆ ಅದು ಲಕ್ಷ್ಯವಾಗಿರುತ್ತದೆ. ತೈ. ಭಾ. ೨-೧ ನೋಡಿ. ನಿಷೇಧವಚನಗಳಿಗೂ ಅದು ವಾಚ್ಯವಲ್ಲ. ಮಾಂ. ಕಾ. ಭಾ. ೨-೩೨ ನೋಡಿ.

ದೇವೇಷು ಉಪಾಧಿಪರಿಚ್ಛಿನ್ನತ್ವಾದ್ ದಭ್ರತ್ವಾನ್ನ ನಿವರ್ತತೇ | ಯತ್ತು
ವಿಧ್ವಸ್ತಸರ್ವೋಪಾಧಿವಿಶೇಷಂ ಶಾಂತಮನಂತಮೇಕಮದ್ವೈತಂ ಭೂಮಾಖ್ಯಂ ನಿತ್ಯಂ
ಬ್ರಹ್ಮ ನ ತತ್ ಸುವೇದ್ಯಮ್ ಇತ್ಯಭಿಪ್ರಾಯಃ | ಯತ ಏವಮ್ ಅಥ ನು ತಸ್ಮಾತ್ ಮನೈ
ಅದ್ಯಾಪಿ ಮೀಮಾಂಸ್ಯಂ ವಿಚಾರ್ಯಮೇವ ತೇ ತವ ಬ್ರಹ್ಮ ||

(ಭಾಷ್ಯಾರ್ಥ)

‘ಯದಸ್ಯ ಬ್ರಹ್ಮಣೋ ರೂಪಮ್’ ಎಂದು (‘ಯದಸ್ಯ’ ಎಂಬ
ಮಾತುಗಳನ್ನು ‘ಬ್ರಹ್ಮಣೋ ರೂಪಮ್’ ಎಂಬುದರ) ಹಿಂದಕ್ಕೆ
ಜೋಡಿಸಿಕೊಳ್ಳಬೇಕು. ಅಧ್ಯಾತ್ಮದ ಉಪಾಧಿಯಿಂದ ಕಟ್ಟುವಡೆದಿರುವ ಈ ಬ್ರಹ್ಮದ
ರೂಪವನ್ನು ನೀನು ಅರಿತುಕೊಂಡಿರುವುದು ಅಲ್ಪವೇ ಎಂಬುದಿಷ್ಟೇ ಅಲ್ಲ ;
ಅಧಿದೈವತವಾದ ಉಪಾಧಿಯಿಂದ ಕಟ್ಟುವಡೆದಿರುವ ಈ ಬ್ರಹ್ಮದ
ದೇವತೆಗಳಲ್ಲಿರುವ ರೂಪವನ್ನು ನೀನು ಅರಿತಿರುವೆಯಷ್ಟೆ, ಅದನ್ನು
ನೀನರಿತಿರುವುದೂ ನಿಜವಾಗಿ ಸ್ವಲ್ಪವೇ¹ ಎಂದು ನಾನು ಎಣಿಸುತ್ತೇನೆ.
ದೇವತೆಗಳಲ್ಲಿರುವ ಅದೂ² ಉಪಾಧಿಗಳಿಂದ ಕಟ್ಟುವಡೆದಿರುವದರಿಂದ
ಅಲ್ಪತೆಯನ್ನು ಬಿಟ್ಟು ಹೋಗಲಾರದು. ಆದರೆ ಯಾವದೊಂದು ಉಪಾಧಿಯ
ವಿಶೇಷವೂ ಇಲ್ಲದೆ ಶಾಂತವೂ ಅನಂತವೂ ಏಕವೂ ಅದ್ವಿತೀಯವೂ ಆಗಿರುವ
ಭೂಮವೆಂಬ ನಿತ್ಯವಾದ ಬ್ರಹ್ಮವಿದೆಯಲ್ಲ, ಅದು (ಮಾತ್ರ) ‘ಚೆನ್ನಾಗಿ’
ಅರಿಯಲ್ಪಡತಕ್ಕದ್ದಲ್ಲ³ - ಎಂದಭಿಪ್ರಾಯ.

ಹೀಗಿರುವದರಿಂದ ನಿನ್ನ ಬ್ರಹ್ಮವು ಇನ್ನೂ ಮೀಮಾಂಸ್ಯವೇ, ಎಂದರೆ
ವಿಚಾರಮಾಡಿ (ಗೊತ್ತುಪಡಿಸ)ತಕ್ಕದ್ದೇ⁴ ಎಂದು ನನ್ನ ಅಭಿಪ್ರಾಯವು. (೧)

1. ಅಧ್ಯಾತ್ಮದ ಉಪಾಧಿಯಿಂದ ಪರಿಚ್ಛಿನ್ನವಾದ ಬ್ರಹ್ಮದ ರೂಪವನ್ನೂ ಅಧಿದೈವತವಾದ
ಉಪಾಧಿಯಿಂದ ಪರಿಚ್ಛಿನ್ನವಾದ ಬ್ರಹ್ಮದ ರೂಪವನ್ನೂ ನೀನು ಸ್ವಲ್ಪವೇ
ತಿಳಿದುಕೊಂಡಿದ್ದೀಯೆ. ಪೂರ್ಣವಾಗಿ ಇವೆರಡನ್ನೂ ತಿಳಿದುಕೊ- ಎಂಬುದು
ಆಚಾರ್ಯನ ಅಭಿಪ್ರಾಯವಲ್ಲ. ಈ ಎರಡು ಉಪಾಧಿಗಳಿಂದ ಕೂಡಿರುವದೇ ಬ್ರಹ್ಮವು,
ಅದನ್ನು ನಾನು ಅರಿತುಕೊಂಡಿದ್ದೇನೆ- ಎಂದು ತಿಳಿದಿರುವೆಯಾದರೆ ಬ್ರಹ್ಮದ
ಸ್ವರೂಪವನ್ನು ನೀನು ಸರಿಯಾಗಿ ತಿಳಿದುಕೊಂಡಂತೆ ಆಗಲಿಲ್ಲ- ಎಂಬುದೇ
ಅಭಿಪ್ರಾಯವು.
2. ‘ತದಪಿ ಚ ದೇವೇಷು’ ಎಂದಿಷ್ಟೇ ಇಟ್ಟುಕೊಂಡಿದೆ. ಇದರ ಹಿಂದೆ “ಯದಧ್ಯಾತ್ಮಂ
ಯದಪಿ ದೇವೇಷು”(ಆ||), “ಯದಧ್ಯಾತ್ಮಂ ಯದಧಿದೈವಂ”(ಆ||),
“ಯದಧ್ಯಾತ್ಮಮ್”(ಮೈ||)- ಎಂದು ಬಗೆಬಗೆಯಾದ ಪಾಠಗಳಿವೆ ; ಅವು ಯಾವವೂ
ಪ್ರಕೃತಕ್ಕೆ ಹೊಂದುವದಿಲ್ಲವಾಗಿ ಲೇಖಕರ ಪ್ರಮಾದವೆಂದೆಣಿಸಿ ಕೈಬಿಟ್ಟಿರುತ್ತದೆ.
3. ವಿಷಯವಲ್ಲವೇ ಅಲ್ಲ.
4. ಬ್ರಹ್ಮದ ಅರಿವು ನಿನಗೆ ಇನ್ನೂ ಸರಿಯಾಗಿ ಆಗಿಲ್ಲ.

(ಭಾಷ್ಯ)

೪೪. ಏವಮ್ ಆಚಾರ್ಯೋಕ್ತಃ ಶಿಷ್ಯಃ ಏಕಾಂತೇ ಉಪವಿಷ್ಯಃ ಸಮಾಹಿತಃ ಸನ್ ಯಥೋಕ್ತಮಾಚಾರ್ಯೇಣ ಆಗಮಮ್ ಅರ್ಥತೋ ವಿಚಾರ್ಯ, ತರ್ಕತಶ್ಚ ನಿರ್ಧಾರ್ಯ ಸ್ವಾನುಭವಂ ಕೃತ್ವಾ ಆಚಾರ್ಯಸಕಾಶಮುಪಗಮ್ಯೋವಾಚ ಮನ್ಯೇಽಹಮಥೇದಾನೀಂ ವಿದಿತಂ ಬ್ರಹ್ಮೇತಿ | ಕಥಮಿತಿ ? ಶೃಣುತ—

(ಭಾಷ್ಯಾರ್ಥ)

ಹೀಗೆಂದು ಆಚಾರ್ಯನು ಹೇಳಲು ಶಿಷ್ಯನು ಏಕಾಂತದಲ್ಲಿ ಕುಳಿತು ಮನಸ್ಸನ್ನು ಸಮಾಧಾನಗೊಳಿಸಿಕೊಂಡು¹ ಆಚಾರ್ಯನು ಹಿಂದೆ ಹೇಳಿದ ಆಗಮಾರ್ಥವನ್ನು² ವಿಚಾರಮಾಡಿ, ತರ್ಕದಿಂದಲೂ ನಿಶ್ಚಯಿಸಿ, ತನ್ನ ಅನುಭವಕ್ಕೆ ತಂದುಕೊಂಡು³ ಆಚಾರ್ಯನ ಬಳಿಗೆ ಬಂದು 'ಈಗ ನನಗೆ ಬ್ರಹ್ಮವು ತಿಳಿಯಿತೆಂದು ತೋರುತ್ತದೆ' ಎಂದನು. (ಆಚಾರ್ಯನು) 'ಅದು ಹೇಗೆ?' (ಎನ್ನಲು ಹೇಳುತ್ತಾನೆ:) ಕೇಳಿರಿ :-

(ಉಪನಿಷತ್ತು)

ನಾಹಂ ಮನ್ಯೇ ಸುವೇದೇತಿ ನೋ ನ ವೇದೇತಿ ವೇದ ಚ |

ಯೋ ನಸ್ತದ್ವೇದ ತದ್ವೇದ ನೋ ನ ವೇದೇತಿ ವೇದ ಚ

|| ೨ ||

೨. ನಾನು ಚೆನ್ನಾಗಿ ಅರಿತುಕೊಂಡಿರುವೆನೆಂದು ಎಣಿಸಿರುವುದಿಲ್ಲ, ಅರಿತು ಕೊಂಡಿಲ್ಲವೆಂದೂ (ಎಣಿಸಿರುವ)ದಿಲ್ಲ, ಅರಿತೂ ಇರುತ್ತೇನೆ, "ಅರಿತುಕೊಂಡಿಲ್ಲ ವೆಂದೂ (ಎಣಿಸಿರುವ)ದಿಲ್ಲ, ಅರಿತೂ ಇರುತ್ತೇನೆ" ಎಂಬಿದನ್ನು ನಮ್ಮಲ್ಲಿ ಯಾವನು ಬಲ್ಲನೋ (ಅವನೇ) ಅದನ್ನು ಬಲ್ಲನು.

(ಭಾಷ್ಯ)

೪೫. ನಾಹಂ ಮನ್ಯೇ ಸುವೇದೇತಿ ನೈವಾಹಂ ಮನ್ಯೇ ಸುವೇದ ಬ್ರಹ್ಮ- ಇತಿ | 'ನೈವ ತರ್ಹಿ ವಿದಿತಂ ತ್ವಯಾ ಬ್ರಹ್ಮ' ಇತ್ಯುಕ್ತ ಆಹ 'ನೋ ನ ವೇದೇತಿ ವೇದ ಚ' | 'ವೇದ ಚ' ಇತಿ ಚಶಬ್ದಾತ್ ನ ವೇದ ಚ ||

1. ಮನಸ್ಸಿನಲ್ಲಿ ವಿಕ್ಷೇಪವಿಲ್ಲದೆ ಇರುವಾಗಲೇ ತತ್ತ್ವವು ಹೊಳೆಯುವದು ; ಆದ್ದರಿಂದ ಸಮಾಧಾನವೆಂಬುದು ಒಂದು ಅಂತರಂಗಸಾಧನವು.
2. ೧-೪ರಲ್ಲಿ ಹೇಳಿದ್ದು ಅನುಭವಿಗಳ ಉಪದೇಶದ ಅರ್ಥವನ್ನು.
3. ಆಗಮದಿಂದ ಕೇಳಿ ತಿಳಿದುಕೊಳ್ಳುವದು, ಯುಕ್ತಿಯಿಂದ ಮನನಮಾಡುವದು, ತನ್ನ ಅನುಭವಕ್ಕೆ ಹೊಂದಿಸಿಕೊಳ್ಳುವದು- ಈ ಮೂರೂ ಒಂದಾಗಿ ಸೇರಿದರೇ ತತ್ತ್ವದ ಅರಿವಾಗುವದು. ಶ್ರವಣಮನನನಿಧ್ಯಾಸನಗಳನ್ನು ಆತ್ಮದರ್ಶನಕ್ಕೆ ಸಾಧನವೆಂದು ಶಾಸ್ತ್ರದಲ್ಲಿ ಹೇಳಿರುವದು ಈ ಕಾರಣದಿಂದಲೇ ಎಂದು ಭಾವ.

(ಭಾಷ್ಯಾರ್ಥ)

‘ನಾನು ಚೆನ್ನಾಗಿ ಅರಿತುಕೊಂಡಿರುವೆನೆಂದು ಎಣಿಸಿರುವದಿಲ್ಲ’ ಎಂದರೆ ಬ್ರಹ್ಮವನ್ನು ಚೆನ್ನಾಗಿ ಅರಿತಿರುವೆನೆಂದು ನಾನು ಎಣಿಸಿರುವದೇ ಇಲ್ಲ. “ಹಾಗಾದರೆ ನಿನಗೆ ಬ್ರಹ್ಮವು ತಿಳಿದೇ ಇಲ್ಲವೆಂದಾಯಿತಲ್ಲ !” ಎಂದರೆ, ಅದಕ್ಕೆ ಹೇಳುತ್ತಾನೆ : “(ನಾನು) ಅರಿತುಕೊಂಡಿಲ್ಲವೆಂದೂ (ಎಣಿಸಿರುವ)ದಿಲ್ಲ, ಅರಿತೂ ಇರುತ್ತೇನೆ.” ‘ವೇದ ಚ’ ಎಂದು ಚಶಬ್ದವನ್ನು ಉಪಯೋಗಿಸಿರುವದರಿಂದ ‘ಅರಿತೂ ಇಲ್ಲ’ (ಎಂದೂ ಸೇರಿಸಿಕೊಳ್ಳಬೇಕು).

(ಭಾಷ್ಯ)

೪೬. ನನು ವಿಪ್ರತಿಷಿದ್ಧಂ ನಾಹಂ ಮನ್ಯೇ ಸುವೇದೇತಿ ನೋ ನ ವೇದೇತಿ ವೇದ ಚೇತಿ (ಚ) | ಯದಿ ನ ಮನ್ಯಸೇ ಸುವೇದೇತಿ ಕಥಂ ಮನ್ಯಸೇ ವೇದೈವೇತಿ ? ಅಥ ಮನ್ಯಸೇ ವೇದೈವೇತಿ ಕಥಂ ನ ಮನ್ಯಸೇ ಸುವೇದೇತಿ ? ಏಕಂ ವಸ್ತು ಯೇನ ಜ್ಞಾಯತೇ ತೇನೈವ ತದೇವ ವಸ್ತು ನ ಸುವಿಜ್ಞಾಯತ ಇತಿ ವಿಪ್ರತಿಷಿದ್ಧಂ ಸಂಶಯವಿಪರ್ಯಯೌ ವರ್ಜಯಿತ್ವಾ | ನ ಚ ಬ್ರಹ್ಮ ಸಂಶಯಿತತ್ವೇನ ಜ್ಞೇಯಂ ವಿರೀತತ್ವೇನ ವಾ- ಇತಿ ನಿಯಂತಂ ಶಕ್ಯಮ್ | ಸಂಶಯವಿಪರ್ಯಯೌ ಹಿ ಸರ್ವತ್ರಾನರ್ಥಕರತ್ವೇನೈವ ಪ್ರಸಿದ್ಧೌ ||¹

ಏವಮಾಚಾರ್ಯೇಣ ವಿಚಾಲ್ಯಮಾನೋಽಪಿ ಶಿಷ್ಯೋ ನ ವಿಚಚಾಲ | ‘ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ’ (೧-೪) ಇತ್ಯಾಚಾರ್ಯೋಕ್ತಾಗಮ ಸಂಪ್ರದಾಯಬಲಾತ್ | ಉಪಪತ್ತ್ಯನುಭವಬಲಾಚ್ಚ | ಜಗರ್ಜ ಚ ಬ್ರಹ್ಮ ವಿದ್ಯಾಯಾಂ ದೃಢನಿಶ್ಚಯತಾಂ ದರ್ಶಯನ್ ಆತ್ಮನಃ ||

(ಭಾಷ್ಯಾರ್ಥ)

(ಆಕ್ಷೇಪ) :- ‘ನಾನು ಚೆನ್ನಾಗಿ ಅರಿತುಕೊಂಡಿರುವೆನೆಂದು ಎಣಿಸಿರುವದಿಲ್ಲ’ ಎಂದೂ ‘ಅರಿತಿಲ್ಲವೆಂದೂ ಇಲ್ಲ, ಅರಿತೂ ಇದ್ದೇನೆ’ ಎಂದೂ ಹೇಳುವದು (ಒಂದಕ್ಕೊಂದು) ವಿರುದ್ಧವಲ್ಲವೆ? ಚೆನ್ನಾಗಿ ಅರಿತುಕೊಂಡಿರುವೆನೆಂದು ನೀನು ಎಣಿಸಿಲ್ಲವಾದರೆ ‘ಅರಿತೂ ಇದ್ದೇನೆ’ ಎಂದು ಎಣಿಸಿರುವದು ಹೇಗೆ ? ಹಾಗಿಲ್ಲದೆ ಅರಿತೇ ಇರುವೆನೆಂದು ಎಣಿಸಿರುವೆಯಾದರೆ ಚೆನ್ನಾಗಿ ಅರಿತಿರುವೆನೆಂದು ಎಣಿಸಿಲ್ಲವೆಂಬುದು ಹೇಗೆ? ಒಂದು ವಸ್ತು ಯಾವನಿಗೆ ತಿಳಿದಿರುವದೋ ಅವನಿಗೇ ಅದೇ ವಸ್ತು ಚೆನ್ನಾಗಿ ತಿಳಿದಿಲ್ಲವೆಂಬುದು- ಸಂಶಯವಿಪರೀತಜ್ಞಾನಗಳಿದ್ದ ಹೊರತು— ವಿರುದ್ಧವಾದದ್ದು. ಬ್ರಹ್ಮವನ್ನು ಸಂಶಯವಾಗಿಯೇ ತಿಳಿಯ-

1. ಇಲ್ಲಿಯವರೆಗಿನ ಭಾಷ್ಯವನ್ನು ಹಿಂದಿನ ಮಂತ್ರದ “ಮನ್ಯೇ ವಿದಿತಮ್” ಎಂಬುದರ ವಿವರಣೆಯೆಂದೂ ಭಾವಿಸಬಹುದಾಗಿದೆ. ಆ ಮಂತ್ರದ ಅನುವಾದಕ್ಕೆ ಕೊಟ್ಟಿರುವ ಟಿಪ್ಪಣಿಯನ್ನು ನೋಡಿ.

ತಕ್ಕದ್ದೆಂದಾಗಲಿ ವಿರುದ್ಧವಾಗಿಯೇ ತಿಳಿದುಕೊಳ್ಳತಕ್ಕದ್ದೆಂದಾಗಲಿ ನಿಯಮವನ್ನು ಹೇಳುವದಕ್ಕೆ ಬರುವದಿಲ್ಲ. ಏಕೆಂದರೆ ಸಂಶಯ, ವಿಪರ್ಯಯ¹- ಈ ಎರಡೂ ಅನರ್ಥಕ್ಕೆ ಕಾರಣವಾಗಿರುವವೆಂದೇ ಎಲ್ಲೆಲ್ಲಿಯೂ ಪ್ರಸಿದ್ಧವಾಗಿರುತ್ತದೆ.

ಹೀಗೆಂದು ಆಚಾರ್ಯನು (ಬುದ್ಧಿಯನ್ನು) ಕದಲಿಸಿದರೂ ಶಿಷ್ಯನು (ಸ್ವಲ್ಪವೂ) ಕದಲಲಿಲ್ಲ; ಏಕೆಂದರೆ ಅವನಿಗೆ 'ಅದು ತಿಳಿಯಲ್ಪಟ್ಟದ್ದಕ್ಕಿಂತಲೂ ಬೇರೆಯೇ, ಮತ್ತು ತಿಳಿಯಲ್ಪಡದೆ ಇರುವದಕ್ಕಿಂತಲೂ ಬೇರೆಯೇ' (೧-೪) ಎಂದು (ಹಿಂದೆ) ಆಚಾರ್ಯನು ಹೇಳಿಕೊಟ್ಟಿದ್ದ ಆಗಮಸಂಪ್ರದಾಯದ ಬಲವಿತ್ತು, ಯುಕ್ತನುಭವಗಳ ಬಲವೂ ಇತ್ತು. (ಆದ್ದರಿಂದ) ತನಗೆ ಬ್ರಹ್ಮವಿದ್ಯೆಯಲ್ಲಿ ದೃಢವಾದ ನಿಶ್ಚಯವಿದೆಯೆಂಬುದನ್ನು ತೋರಿಸುವದಕ್ಕಾಗಿ (ಹೀಗೆಂದು) ಗರ್ಜಿಸಿದನು.

(ಭಾಷ್ಯ)

೪೨. ಕಥಮಿತಿ ? ಉಚ್ಯತೇ | ಯೋ ಯಃ ಕಶ್ಚಿತ್ ನಃ ಅಸ್ಮಾಕಂ ಸಬ್ರಹ್ಮಚಾರಿಣಾಂ ಮಧ್ಯೇ ತತ್ ಉಕ್ತಂ ವಚನಂ ತತ್ತ್ವತೋ ವೇದ ಸಃ ತತ್ ಬ್ರಹ್ಮ ವೇದ| ಕಿಂ ಪುನಸ್ತದ್ವಚನಮ್ ? ಇತ್ಯತ ಅಹ - 'ನೋ ನ ವೇದೇತಿ ವೇದ ಚ' ಇತಿ | ಯದೇವ 'ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ' (೧-೪) ಇತ್ಯುಕ್ತಮ್, ತದೇವ ವಸ್ತು ಅನುಮಾನಾನುಭವಾಭ್ಯಾಂ ಸಂಯೋಜ್ಯ ನಿಶ್ಚಿತಂ ವಾಕ್ಯಾನ್ತರೇಣ 'ನೋ ನ ವೇದೇತಿ ವೇದ ಚ' ಇತ್ಯವೋಚತ್, ಆಚಾರ್ಯಬುದ್ಧಿಸಂವಾದಾರ್ಥಂ ಮನ್ದಬುದ್ಧಿಗ್ರಹಣವ್ಯಪೋಹಾರ್ಥಂ ಚ | ತಥಾ ಚ ಗರ್ಜಿತಮುಪಪನ್ನಂ ಭವತಿ 'ಯೋ ನಸ್ತದ್ವೇದ ತದ್ವೇದ' ಇತಿ ||

(ಭಾಷ್ಯಾರ್ಥ)

ಹೇಗೆ ಗರ್ಜಿಸಿದನು ?- ಎಂದರೆ ಕೇಳಿರಿ. ನಮ್ಮಗಳಲ್ಲಿ ಎಂದರೆ ಜೊತೆಯ ಬ್ರಹ್ಮಚಾರಿಗಳಾದ ನಮ್ಮಗಳೊಳಗೆ ಯಾವನು ಯಾವನೇ ಆಗಲಿ ಈ (ನಾನು) ಹೇಳಿದ ಮಾತನ್ನು ಸರಿಯಾಗಿ ತಿಳಿದುಕೊಳ್ಳಬಲ್ಲನೋ ಅವನೇ ಆ ಬ್ರಹ್ಮವನ್ನು ಬಲ್ಲನು. ಆ ವಚನವಾದರೂ ಯಾವದು?- ಎಂದರೆ ಹೇಳುತ್ತಾನೆ : 'ಅರಿತಿಲ್ಲವೆಂದೂ ಇಲ್ಲ, ಅರಿತೂ ಇರುತ್ತೇನೆ'. 'ಅದು ತಿಳಿಯಲ್ಪಟ್ಟದ್ದಕ್ಕಿಂತಲೂ ಬೇರೆಯೇ, ಮತ್ತು ತಿಳಿಯಲ್ಪಡದೆ ಇರುವದಕ್ಕಿಂತಲೂ ಬೇರೆಯೇ' (೧-೪) ಎಂದು ಯಾವದನ್ನು ಹಿಂದೆ ಹೇಳಿತ್ತೋ ಅದೇ ವಸ್ತುವನ್ನೇ ಅನುಮಾನ, ಅನುಭವ- ಈ ಎರಡನ್ನೂ ಜೋಡಿಸಿಕೊಂಡು ನಿಶ್ಚಯಿಸಿ 'ಅರಿತಿಲ್ಲವೆಂದೂ ಇಲ್ಲ,

1. ಸಂಶಯ, ಮಿಥ್ಯಾಜ್ಞಾನ- ಇವೆರಡೂ ಅಜ್ಞಾನದಂತೆಯೇ ಜ್ಞಾನಬಾಧ್ಯವಾಗಿರುತ್ತವೆ. ಅವುಗಳಿರುವವರೆಗೆ ವಸ್ತುವಿನ ಪರಮಾರ್ಥಜ್ಞಾನವಿಲ್ಲದಿರುವದಿಲ್ಲ. ಅನರ್ಥವೂ ಆಗುತ್ತದೆ.

ಅರಿತೂ ಇರುತ್ತೇನೆ'- ಎಂದು ಬೇರೆಯ ಮಾತಿನಿಂದ ಹೇಳಿರುತ್ತಾನೆ. (ಇದು) ಆಚಾರ್ಯನ ತಿಳಿವಳಿಕೆಗೆ ಹೊಂದಿಕೆಯಾಗುವದಕ್ಕೆ¹, ಮತ್ತು ಅಲ್ಪಬುದ್ಧಿಯವರು ತಿಳಿದುಕೊಂಡಿರುವದನ್ನು ಪರಿಹರಿಸುವದಕ್ಕೆ² ಹೀಗೆಂದು ಇಟ್ಟುಕೊಂಡರೇ 'ಇದನ್ನು ನಮ್ಮಗಳಲ್ಲಿ ಯಾವನು ಬಲ್ಲನೋ ಅವನೇ ಇದನ್ನು ಬಲ್ಲನು' ಎಂದು ಗರ್ಜಿಸಿರುವದು ಯುಕ್ತವಾಗುತ್ತದೆ.³

(ಭಾಷ್ಯ)

೪೮. ಶಿಷ್ಯಾಚಾರ್ಯಸಂವಾದಾತ್ ಪ್ರತಿನಿವೃತ್ಯ ಸ್ವೇನ ರೂಪೇಣ ಶ್ರುತಿಃ ಸಮಸ್ತ ಸಂವಾದನಿವೃತ್ತಮರ್ಥಮೇವ ಬೋಧಯತಿ - 'ಯಸ್ಯಾಮತಮ್' ಇತ್ಯಾದಿನಾ ||

(ಭಾಷ್ಯಾರ್ಥ)

ಶಿಷ್ಯಾಚಾರ್ಯರ ಸಂವಾದ(ರೂಪವನ್ನು) ಬಿಟ್ಟು ಶ್ರುತಿಯು ತನ್ನ ರೂಪ ದಿಂದಲೇ⁴ ಒಟ್ಟು ಸಂವಾದದಿಂದ ಏರ್ಪಟ್ಟಿರುವ ವಿಷಯವನ್ನೇ⁵ 'ಯಸ್ಯಾಮತಮ್' ಎಂದು ಮುಂತಾಗಿ ತಿಳಿಸಿಕೊಡುತ್ತದೆ :

(ಉಪನಿಷತ್ತು)

ಯಸ್ಯಾಮತಂ ತಸ್ಯ ಮತಂ ಮತಂ ಯಸ್ಯ ನ ವೇದ ಸಃ |

ಅವಿಜ್ಞಾತಂ ವಿಜಾನತಾಂ ವಿಜ್ಞಾತಮವಿಜಾನತಾಮ್

|| ೩ ||

೩. ಯಾವನಿಗೆ (ಅದು) ತಿಳಿಯದಿರುವದೋ ಅವನಿಗೆ ತಿಳಿದಿರುವದು. ಯಾವನಿಗೆ ತಿಳಿದಿರುವದೋ ಅವನು ಅರಿಯನು. ಅರಿಯುವವರಿಗೆ ತಿಳಿಯದೆ ಇರುತ್ತದೆ, ಅರಿಯದವರಿಗೆ ತಿಳಿದಿರುತ್ತದೆ.

1. ಗುರುವು ಹೇಳಿದ್ದನ್ನು ತಾನು ತಿಳಿದುಕೊಂಡಿರುವನೆಂದು ತಿಳಿಸುವದಕ್ಕೆ.
2. ಆತ್ಮನು ವಿಷಯನಲ್ಲದಿದ್ದರೆ ಅವನನ್ನು ಅರಿಯುವದಕ್ಕೇ ಆಗಲಾರದೆಂದು ಎಣಿಸುವ ಸಾಮಾನ್ಯಬುದ್ಧಿಯ ಜನರ ತಪ್ಪುತಿಳಿವಳಿಕೆಯನ್ನು ಕಳೆಯುವದಕ್ಕೆ. ಅರಿಯುವದೆಂದರೆ ವಿಷಯವಾಗಿ ತಿಳಿಯುವದೆಂದೇ ನಿಯಮವಲ್ಲ; ಅನುಭವದಿಂದ ಅರಿತರೂ ತಿಳಿದಂತೆಯೇ.
3. ಹಾಗಿಲ್ಲದಿದ್ದರೆ ಯಾರೊಬ್ಬರೂ ಅದನ್ನು ಅರಿಯಲೇ ಆರರು ಎನ್ನಬೇಕಾಗುತ್ತಿತ್ತೆಂದು ಭಾವ. ಆತ್ಮಜ್ಞಾನದ ಸ್ವಭಾವದ ವಿಷಯಕ್ಕೆ ಬೃ. ಭಾ. ೧-೪-೧೦, ೪-೪-೨೦ ನೋಡಿರಿ. ಅಜ್ಞಾನವನ್ನು ಕಳೆದುಕೊಳ್ಳುವದೇ ಜ್ಞಾನ; ಆತ್ಮನು ಶಬ್ದಕ್ಕೆ ವಿಷಯನಲ್ಲ, ಅವನಲ್ಲಿ ಅರಿವು, ಅರಿಯುವದು, ಅರಿಯಲ್ಪಡತಕ್ಕದ್ದು - ಎಂಬ ಭೇದವಿಲ್ಲವೆಂದು ಅರಿತು ಕೊಳ್ಳುವದೇ ಜ್ಞಾನ- ಎಂದು ಅಲ್ಲಿ ಹೇಳಿದೆ.
4. ಶ್ರುತಿಯೇ ಗುರುಶಿಷ್ಯರ ಸಂವಾದರೂಪವಾಗಿ ಹೇಳಿ ಈಗ ಶ್ರುತಿಯ ರೂಪದಿಂದ ಉಪಸಂಹಾರಮಾಡುತ್ತದೆ.
5. ಬ್ರಹ್ಮವು ಯಾವ ಜ್ಞಾನಕ್ಕೂ ವಿಷಯವಲ್ಲ ವೆಂಬುದನ್ನೇ ಇನ್ನೊಂದು ಸಲ ಹೇಳಿದರೂ ಪುನರುಕ್ತಿಯಿಲ್ಲ.

(ಭಾಷ್ಯ)

೪೯. ಯಸ್ಯ ಬ್ರಹ್ಮವಿದಃ ಅಮತಮ್ ಅವಿಜ್ಞಾತಮ್ ಅವಿದಿತಂ ಬ್ರಹ್ಮೇತಿ ಮತಮ್ ಅಭಿಪ್ರಾಯಃ ನಿಶ್ಚಯಃ ತಸ್ಯ ಮತಂ ಜ್ಞಾತಂ ಸಮ್ಯಗ್ ಬ್ರಹ್ಮ ಇತ್ಯಭಿಪ್ರಾಯಃ | ಯಸ್ಯ ಪುನಃ ಮತಂ ಜ್ಞಾತಂ ವಿದಿತಂ ಮಯಾ ಬ್ರಹ್ಮ- ಇತಿ ನಿಶ್ಚಯಃ ನ ವೇದೈವ ಸಃ ನ ಬ್ರಹ್ಮ ವಿಜಾನಾತಿ ಸಃ ||

(ಭಾಷ್ಯಾರ್ಥ)

ಯಾವ ಬ್ರಹ್ಮಜ್ಞಾನಿಗೆ (ಅದು) ತಿಳಿಯದಿರುವದೋ ಎಂದರೆ ಬ್ರಹ್ಮವು ಅರಿಯಲ್ಪಡತಕ್ಕದ್ದಲ್ಲ, ತಿಳಿದುಕೊಳ್ಳತಕ್ಕ(ವಿಷಯ)ವಲ್ಲ ಎಂದು ಮತವಿರುವದೋ, (ಹೀಗೆಂಬ) ಅಭಿಪ್ರಾಯವಿರುವದೋ ನಿಶ್ಚಯವಿರುವದೋ ಅವನಿಗೆ ತಿಳಿದಿರುವದು, ಬ್ರಹ್ಮವು ಸರಿಯಾಗಿ ತಿಳಿಯಬಂದಿರುವದು ಎಂದು ಅಭಿಪ್ರಾಯ. ಹಾಗಿಲ್ಲದೆ ಯಾವನಿಗೆ ತಿಳಿದಿರುವದೋ, ಎಂದರೆ (ಯಾವನಿಗೆ) ನಾನು ಬ್ರಹ್ಮವನ್ನು ತಿಳಿದುಕೊಂಡಿರುವೆನು ಎಂಬ ನಿಶ್ಚಯವಾಗಿರುವದೋ ಅವನು ಅರಿಯಲೇ ಇಲ್ಲ, ಅವನು ಬ್ರಹ್ಮವನ್ನು ತಿಳಿದಿರುವದಿಲ್ಲ.

(ಭಾಷ್ಯ)

೫೦. ವಿದ್ವದವಿದುಷೋರ್ಯಥೋಕ್ತಾ ಪಕ್ಷಾ ಅವಧಾರಯತಿ- 'ಅವಿಜ್ಞಾತಂ ವಿಜಾನತಾಮ್' ಇತಿ¹ | ಅವಿಜ್ಞಾತಮ್ ಅಮತಮ್ ಅವಿದಿತಮೇವ ಬ್ರಹ್ಮ ವಿಜಾನತಾಮ್ ಸಮ್ಯಗ್ವಿದಿತವತಾಮ್ ಇತ್ಯೇತತ್ | ವಿಜ್ಞಾತಂ ವಿದಿತಂ ಬ್ರಹ್ಮ ಅವಿಜಾನತಾಮ್ ಅಸಮ್ಯಗ್ವಿದಿತನಾಮ್, ಇಂದ್ವಿಯಮನೋಬುದ್ಧಿಷ್ಟೇವಾತ್ಮ ದರ್ಶಿನಾಮ್ ಇತ್ಯರ್ಥಃ | ನ ತ್ವತ್ಯಂತಮೇವಾವೃತ್ತನ್ನಬುದ್ಧೀನಾಮ್ | ನ ಹಿ ತೇಷಾಂ 'ವಿಜ್ಞಾತಂ ಬ್ರಹ್ಮ ಅಸ್ಮಾಭಿಃ' ಇತಿ ಮತಿರ್ಭವತಿ | ಇಂದ್ವಿಯಮನೋ ಬುದ್ಧ್ಯಪಾಧಿಷ್ಠಾತ್ಮದರ್ಶಿನಾಂ ತು ಬ್ರಹ್ಮೋಪಾಧಿವಿವೇಕಾನುಪಲಮ್ಬಾತ್ ಬುದ್ಧ್ಯಾದ್ಯಪಾಧೇಶ್ಚ ವಿಜ್ಞಾತತ್ವಾತ್ 'ವಿದಿತಂ ಬ್ರಹ್ಮ' ಇತ್ಯುಪಪದ್ಯತೇ ಭ್ರಾಂತಿಃ | ಇತ್ಯತಃ ಅಸಮ್ಯಗ್ವಿದಿತನಂ ಪೂರ್ವಪಕ್ಷತ್ವೇನೋಪನೃತ್ಯತೇ 'ವಿಜ್ಞಾತಮವಿಜಾನತಾಮ್' ಇತಿ | ಅಥವಾ ಹೇತ್ವರ್ಥ ಉತ್ತರಾರ್ಥಃ 'ಅವಿಜ್ಞಾತಮ್' ಇತ್ಯಾದಿಃ ||

(ಭಾಷ್ಯಾರ್ಥ)

'ಅವಿಜ್ಞಾತಂ ವಿಜಾನತಾಮ್' (ಎಂಬ ಉತ್ತರಾರ್ಥದಲ್ಲಿ) ಮೇಲೆ ಹೇಳಿರುವ ಜ್ಞಾನಿ, ಅಜ್ಞಾನಿ- ಈ ಇಬ್ಬರ ಪಕ್ಷಗಳನ್ನು ನಿರ್ಣಯಿಸಿ ಹೇಳಿರುತ್ತದೆ. ಅರಿಯುವವರಿಗೆ (ತತ್ತ್ವವನ್ನು) ಸರಿಯಾಗಿ ಬಲ್ಲವರಿಗೆ ಬ್ರಹ್ಮವು ತಿಳಿಯದೆ ಇರುತ್ತದೆ, ತಿಳಿಯತಕ್ಕದ್ದಲ್ಲದೆ ತಿಳಿವಿಗೆ ವಿಷಯವೇ ಅಲ್ಲದೆ ಇರುತ್ತದೆ

1. 'ಅವಿಜ್ಞಾತಂ ವಿಜಾನತಾಮ್ ಇತಿ' ಎಂಬುದು (ವಾ||) ಪಾಠದಲ್ಲಿ ಮಾತ್ರ ಇದೆ.

ಎಂದಭಿಪ್ರಾಯ. ಅರಿಯದವರಿಗೆ ಎಂದರೆ ನಿಜವನ್ನು ಕಾಣದೆ ಇಂದ್ರಿಯ, ಮನಸ್ಸು, ಬುದ್ಧಿ- ಇವುಗಳಲ್ಲಿಯೇ ಆತ್ಮನನ್ನು ಕಾಣುವವರಿಗೆ ತಿಳಿದಿರುತ್ತದೆ, ಬ್ರಹ್ಮವು ತಿಳಿವಿಗೆ ವಿಷಯವಾಗಿರುತ್ತದೆ. (ಇಲ್ಲಿ ಅರಿಯದವರಿಗೆ ಎಂದರೆ ನಿಜವನ್ನರಿಯದವರಿಗೆ ಎಂದೇ ಅರ್ಥ), ಯಾವ ತಿಳಿವಳಿಕೆಯೂ ಇಲ್ಲದವರಿಗೆ ಎಂದರ್ಥವಲ್ಲ.¹ ಏಕೆಂದರೆ ಅವರಿಗೆ 'ನಾವು ಬ್ರಹ್ಮವನ್ನು ಅರಿತುಕೊಂಡಿರುವೆವು' ಎಂಬ ಅಭಿಪ್ರಾಯವುಂಟಾಗಿರುವದೇ ಇಲ್ಲ. ಇಂದ್ರಿಯ, ಮನಸ್ಸು, ಬುದ್ಧಿ - ಎಂಬ ಉಪಾಧಿಗಳನ್ನು ಆತ್ಮನೆಂದು ತಿಳಿದುಕೊಂಡವರಿಗೆ ಮಾತ್ರ ಬ್ರಹ್ಮದ (ಈ) ಉಪಾಧಿಗಳನ್ನು ವಿಂಗಡಿಸಿ ಅರಿತುಕೊಳ್ಳದೆ ಇರುವದರಿಂದಲೂ ಬುದ್ಧಿಯೇ ಮುಂತಾದ ಉಪಾಧಿಗಳನ್ನು² (ಆತ್ಮನೆಂದು) ತಿಳಿದುಕೊಂಡಿರುವದರಿಂದಲೂ 'ಬ್ರಹ್ಮವನ್ನು ಅರಿತುಕೊಂಡಿರುವೆವು' ಎಂಬ ಭ್ರಾಂತಿಯುಂಟಾಗಬಹುದಾಗಿದೆ. ಆದ್ದರಿಂದ ಸರಿಯಲ್ಲದ (ಈ) ತಿಳಿವಳಿಕೆಯನ್ನೇ ಪೂರ್ವಪಕ್ಷವಾಗಿಟ್ಟುಕೊಂಡು³ 'ಅರಿಯುವವರಿಗೆ ತಿಳಿಯದೆ ಇರುತ್ತದೆ' ಎಂಬ ಮಾತನ್ನು ಹೇಳಿದೆ(ಯೆಂದು ತಿಳಿಯಬೇಕು). ಅಥವಾ 'ಅರಿಯುವವರಿಗೆ ತಿಳಿಯದೆ ಇರುತ್ತದೆ' ಎಂದು ಮುಂತಾಗಿರುವ (ಮಂತ್ರದ) ಉತ್ತರಾರ್ಥವು (ಪೂರ್ವಾರ್ಥದಲ್ಲಿ ಹೇಳಿರುವ ವಿಷಯಕ್ಕೆ) ಕಾರಣವನ್ನು⁴ ಹೇಳುವದಕ್ಕೆ (ಬಂದಿದೆ ಎಂದಾದರೂ ಇಟ್ಟುಕೊಳ್ಳಬಹುದು).

ಬ್ರಹ್ಮವನ್ನು ಹೇಗೆ ಅರಿಯಬೇಕು?

(ಭಾಷ್ಯ)

೫೧. 'ಅವಿಜ್ಞಾತಂ ವಿಜಾನತಾಮ್' ಇತ್ಯವಧ್ಯತಮ್ | ಯದಿ ಬ್ರಹ್ಮ ಅತ್ಯಂತಮೇವ ಅವಿಜ್ಞಾತಮ್, ಲೌಕಿಕಾನಾಂ ಬ್ರಹ್ಮವಿದಾಂ ಚ ಅವಿಶೇಷಃ ಪ್ರಾಪ್ತಃ |

1. ಅರಿತವರೆಂದರೆ ಚೆನ್ನಾಗಿ ತಿಳಿದುಕೊಂಡಿರುವವರು, ಅರಿಯದವರೆಂದರೆ ಏನೇನೂ ತಿಳಿಯದವರು ಎಂದೇ ಸರಳವಾಗಿ ಏಕೆ ಅರ್ಥವನ್ನು ಮಾಡಿಬಿಡಬಾರದು?- ಎಂಬ ಶಂಕೆಗೆ ಇದು ಸವತಾಧಾನ.
2. ಯಾವ ಪರಿಚ್ಛೇದವೂ ಇಲ್ಲದ ಆತ್ಮನಿಗೆ ಶರೀರ, ಪ್ರಾಣ, ಇಂದ್ರಿಯ, ಮನಸ್ಸು, ಬುದ್ಧಿ- ಎಂಬ ಉಪಾಧಿಗಳಿಂದಲೇ ಪರಿಚ್ಛೇದವುಂಟಾಗಿರುವದು ಎಂಬುದನ್ನರಿಯದೇ ಅವಿವೇಕಿಗಳು ಆ ಉಪಾಧಿಗಳನ್ನೇ ಆತ್ಮನೆಂದು ತಿಳಿದು ಮೋಸಹೋಗುವರು.
3. ಅವರ ಭಾವನೆಯನ್ನು ಪೂರ್ವಪಕ್ಷವಾಗಿಟ್ಟುಕೊಂಡು ಆತ್ಮನು ಅವಿಷಯನೆಂಬುದನ್ನು ತಿಳಿಸಿರುತ್ತದೆ ಎಂದು ಭಾವ.
4. ಬ್ರಹ್ಮವನ್ನು ಅರಿತವರಿಗೆ ಅಧ್ಯಸ್ತವಾದ ಜ್ಞೇಯತ್ವವು ಕಾಣುವದಿಲ್ಲ ಎಂದು ಟೀಕಿಯಲ್ಲಿದೆ. ನಿಜವನ್ನರಿತವನಿಗೆ ಬ್ರಹ್ಮವು ಎಂದಿಗೂ ವಿಷಯವಾಗಿರುವದಿಲ್ಲ ; ಆದ್ದರಿಂದ ಅವನ ಮತವೇ ಸರಿಯಾದ ಮತವು- ಎಂದು ಭಾಷ್ಯಕಾರರು ಮಂತ್ರವಾಕ್ಯವನ್ನು ಅನ್ವಯಿಸಿರುವಂತೆ ತೋರುತ್ತದೆ.

‘ಅವಿಜ್ಞಾತಂ ವಿಜಾನತಾಮ್’ ಇತಿ ಚ ಪರಸ್ಪರವಿರುದ್ಧಮ್ | ಕಥಂ ತು ತದ್ಬ್ರಹ್ಮ ಸಮ್ಯಗ್ ವಿದಿತಂ ಭವತಿ ?- ಇತ್ಯೇವಮರ್ಥಮಾಹ-

(ಭಾಷ್ಯಾರ್ಥ)

‘ಅರಿಯುವವರಿಗೆ ತಿಳಿಯದೆ ಇರುತ್ತದೆ’ ಎಂದು ನಿರ್ಣಯಿಸಿದ್ದಾಯಿತು. ಬ್ರಹ್ಮವು ತೀರ ತಿಳಿಯದೆ ಇದ್ದರೆ ಸಾಮಾನ್ಯಜನರಿಗೂ ಬ್ರಹ್ಮಜ್ಞಾನಿಗಳಿಗೂ ಯಾವ ಹೆಚ್ಚುಕಡಿಮೆಯೂ ಇಲ್ಲವೆಂದಾಗುವದು. ಇದಲ್ಲದೆ ‘ಅರಿಯುವವರಿಗೆ ತಿಳಿಯದೆ ಇರುತ್ತದೆ’ ಎಂಬುದು ಒಂದಕ್ಕೊಂದಕ್ಕೆ ವಿರುದ್ಧವಾದ (ಮಾತು). ಆ ಬ್ರಹ್ಮವನ್ನು ಹೇಗೆ (ಅರಿತರೆ) ಸರಿಯಾಗಿ ಅರಿತಂತೆ ಆಗುವದು ?- ಎಂಬುದನ್ನು (ತಿಳಿಸುವ) ದಕ್ಕಾಗಿ¹ (ಮಂತ್ರವು ಹೀಗೆಂದು) ಹೇಳುತ್ತದೆ :

(ಉಪನಿಷತ್ತು)

ಪ್ರತಿಬೋಧವಿದಿತಂ ಮತ-

ಮಮೃತತ್ವಂ ಹಿ ವಿನ್ದತೇ |

ಆತ್ಮನಾ ವಿನ್ದತೇ ವೀರ್ಯಂ

ವಿದ್ಯಯಾ ವಿನ್ದತೇಽಮೃತಮ್

|| ೪ ||

೪. ಪ್ರತಿಬೋಧದಲ್ಲಿಯೂ ತಿಳಿದರೆ (ಸರಿಯಾಗಿ) ತಿಳಿದಂತೆ ಆಯಿತು. ಏಕೆಂದರೆ (ಆಗ) ಅಮೃತತ್ವವನ್ನು ಪಡೆಯುತ್ತಾನೆ. ಆತ್ಮನಿಂದ ವೀರ್ಯವನ್ನು ಪಡೆಯುತ್ತಾನೆ, ವಿದ್ಯೆಯಿಂದ ಅಮೃತತ್ವವನ್ನು ಪಡೆಯುತ್ತಾನೆ.

(ಭಾಷ್ಯ)

೫೨. ಪ್ರತಿಬೋಧವಿದಿತಂ ಬೋಧಂ ಬೋಧಂ ಪ್ರತಿ ವಿದಿತಮ್ | ಬೋಧ ಶಬ್ದೇನ ಬೌದ್ಧಾಃ ಪ್ರತ್ಯಯಾ ಉಚ್ಯಂತೇ | ಸರ್ವೇ ಪ್ರತ್ಯಯಾ ವಿಷಯಾ ಭವಂತಿ ಯಸ್ಯ ಸ ಆತ್ಮಾ ಸರ್ವಬೋಧಾನ್ ಪ್ರತಿಬುದ್ಧತೇ ಸರ್ವಪ್ರತ್ಯಯದರ್ಶೀ ಚಿಚ್ಚಕ್ರಿಸ್ವರೂಪಮಾತ್ರಃ ಪ್ರತ್ಯಯೈರೇವ ಪ್ರತ್ಯಯೇಷ್ವವಿಶಿಷ್ಟತಯಾ ಲಕ್ಷ್ಯತೇ ನಾನ್ಯದ್ ದ್ವಾರಮ್ ಅನ್ತರಾತ್ಮನೋ ವಿಜ್ಞಾನಾಯ | ಅತಃ ಪ್ರತ್ಯಯಪ್ರತ್ಯಯಾತ್ಮತಯಾ ವಿದಿತಂ ಬ್ರಹ್ಮ ಯದಾ ತದಾ ತತ್ ಮತಂ² ತತ್ಸಮ್ಯಗ್ಗರ್ಶನಮ್ ಇತ್ಯರ್ಥಃ ||

1. ಈ ಅಭಿಪ್ರಾಯವನ್ನು ಹಿಂದಿನ ಮಂತ್ರದ ಭಾಷ್ಯದಲ್ಲಿಯೇ ಹೇಳಿದೆಯಾದರೂ ಮಂತ್ರದಲ್ಲಿ ಅದು ಸ್ಪಷ್ಟವಾಗಿರುವದಿಲ್ಲ. ಅದನ್ನು ಈ ಮುಂದಿನ ಮಂತ್ರದಲ್ಲಿ ಸ್ಪಷ್ಟಗೊಳಿಸಲಾಗುತ್ತದೆ ಎಂದಭಿಪ್ರಾಯ.

2. ‘ತದಾ ತತ್ಸಮ್ಯಗ್ಗರ್ಶನಮ್’ (ಆ||) ಪಾಠ; ತದಾ ಇಲ್ಲದಿದ್ದರೂ ಸಾಗುತ್ತದೆ.

(ಭಾಷ್ಯಾರ್ಥ)

'ಪ್ರತಿಬೋಧದಲ್ಲಿಯೂ ತಿಳಿದರೆ' ಎಂದರೆ ಒಂದೊಂದು ಬೋಧದಲ್ಲಿಯೂ ತಿಳಿದರೆ ಎಂದರ್ಥ. ಇಲ್ಲಿ 'ಬೋಧ'ವೆಂಬ ಶಬ್ದವು ಬುದ್ಧಿಯ ಪ್ರತ್ಯಯಗಳನ್ನು ಹೇಳುತ್ತದೆ. ಎಲ್ಲಾ ಪ್ರತ್ಯಯಗಳೂ ಯಾವಾತನಿಗೆ ವಿಷಯವಾಗುವವೋ ಆ ಆತ್ಮನು¹ ಎಲ್ಲಾ ಬೋಧಗಳನ್ನೂ ಅರಿಯುತ್ತಾನೆ. ಎಲ್ಲಾ ಪ್ರತ್ಯಯಗಳನ್ನೂ ನೋಡುವ ಚೈತನ್ಯಶಕ್ತಿಯ ಸ್ವರೂಪವೇ ಆಗಿರುವ (ಆ ಆತ್ಮನು) ಪ್ರತ್ಯಯಗಳಿಂದಲೇ² (ಎಲ್ಲಾ) ಪ್ರತ್ಯಯಗಳಲ್ಲಿಯೂ ಸಮಾನವಾಗಿದ್ದುಕೊಂಡು³ ತೋರುತ್ತಾನೆ; ಒಳಗಿರುವ ಆತ್ಮನನ್ನು ಅರಿಯುವದಕ್ಕೆ ಮತ್ತೊಂದು ದ್ವಾರವಿಲ್ಲ, ಆದ್ದರಿಂದ ಪ್ರತ್ಯಯಗಳ ಒಳ ಆತ್ಮನೆಂದು⁴ ಯಾವಾಗ ಬ್ರಹ್ಮವನ್ನು ಅರಿಯುತ್ತೇವೆಯೋ ಆಗ ಅದನ್ನು ಅರಿತಂತಾಗುವದು. ಅದೇ ಸರಿಯಾದ ದರ್ಶನವು ಎಂದರ್ಥ.

(ಭಾಷ್ಯ)

೫೩. ಸರ್ವಪ್ರತ್ಯಯದರ್ಶಿತ್ವೇ ಚ ಉಪಜನಾಪಾಯವರ್ಜಿತದೃಕ್ ಸ್ವರೂಪತಾ, ನಿತ್ಯತ್ವಮ್, ವಿಶುದ್ಧಸ್ವರೂಪತ್ವಮ್, ಆತ್ಮತ್ವಮ್, ನಿರ್ವಿಶೇಷತಾ, ಏಕತ್ವಂ ಚ ಸರ್ವಭೂತೇಷು ಸಿದ್ಧಂ ಭವೇತ್ | ಲಕ್ಷಣಭೇದಾಭಾವಾತ್ ವ್ಯೋಮ್ನ ಇವ ಘಟಗಿರಿಗುಹಾದಿಷು | ವಿದಿತಾವಿದಿತಾಭ್ಯಾಮ್ ಅನ್ಯದ್ ಬ್ರಹ್ಮ- ಇತ್ಯಾಗಮವಾಕ್ಯಾರ್ಥ ಏವಂ ಪರಿಶುದ್ಧ ಏವೋಪಸಂಹೃತೋ ಭವತಿ | 'ದೃಷ್ಟೇದ್ರಷ್ಟ್ವಾ ಶ್ರುತೇಃ ಶ್ರೋತಾ ಮತೇರ್ಮನ್ತಾ ವಿಜ್ಞಾತೇರ್ವಿಜ್ಞಾತಾ' (ಬೃ.೩-೪-೨) ಇತಿ ಹಿ ಶ್ರುತ್ಯನ್ತರಮ್ ||

(ಭಾಷ್ಯಾರ್ಥ)

(ಬ್ರಹ್ಮವು) ಎಲ್ಲಾ ಪ್ರತ್ಯಯಗಳನ್ನೂ ನೋಡುವದೆಂದು ಇಟ್ಟುಕೊಂಡರೆ (ಅವನು) ಹುಟ್ಟುಹೊಂದುಗಳಿಲ್ಲದ¹ ದೃಕ್ಶಿನ್ ಸ್ವರೂಪದವನೆಂದೂ ನಿತ್ಯನೆಂದೂ

1. ಪ್ರತ್ಯಯಗಳನ್ನು ಪ್ರತ್ಯಯಗಳೇ ನೋಡಲಾರವು. ಆಯಾ ಪ್ರತ್ಯಯವು ತನ್ನನ್ನು ತಾನು ನೋಡಲಾರದೆಂಬುದು ಸಿದ್ಧವಷ್ಟೆ? ಅದೇ ಕಾಲದಲ್ಲಿ ಮತ್ತೊಂದು ಪ್ರತ್ಯಯವಿಲ್ಲದ್ದರಿಂದ ಮತ್ತೊಂದರಿಂದಲೂ ಅದು ನೋಡಲ್ಪಡಲಾರದು. ಎಲ್ಲಾ ಪ್ರತ್ಯಯಗಳ ಹುಟ್ಟುಹೊಂದುಗಳನ್ನೂ ನೋಡುವವನು ಸಾಕ್ಷಿಯೇ.
2. ಪ್ರತ್ಯಯಗಳ ಮೂಲಕವೇ ಬ್ರಹ್ಮಾತ್ಮಸ್ವರೂಪವು ತಿಳಿಯಬರುತ್ತದೆ. ತೈ. ಭಾ.೨-೬.
3. ಪ್ರತ್ಯಯಗಳು ಬೇರೆಬೇರೆಯಾದರೂ ಅವುಗಳನ್ನು ಬೆಳಗುವ ಸಾಕ್ಷಿಯು ಅವನೇ. ಅಹಂಕಾರ ವನ್ನು ಕೂಡ ನೋಡುತ್ತಿರುವ ಸಾಕ್ಷಿಯು ಎಲ್ಲಾ ಬುದ್ಧಿಗಳಿಗೂ ಸಾಕ್ಷಿಯೆಂದೂ ಏರ್ಪಡುತ್ತದೆ.
4. ಪ್ರತ್ಯಯಗಳನ್ನು ಬೆಳಗುವ ಪ್ರತ್ಯಯಗಳ ತಿರುಳಾದ ಆತ್ಮನೆಂದು- ಎಂದರ್ಥ. ಏಕೆಂದರೆ ಪ್ರತ್ಯಯವಾಗಿ ತೋರುವವನೂ ಆತ್ಮನೇ.
5. ಆತ್ಮನಿಗೆ ಹುಟ್ಟುಹೊಂದುಗಳಿವೆಯೆಂಬುದು ನಿಸ್ಸಾಕ್ಷಿಕ.

ವಿಶುದ್ಧವಾದ ಸ್ವರೂಪವುಳ್ಳವನೆಂದೂ ಆತ್ಮನೆಂದೂ ಯಾವ ವಿಶೇಷಗಳೂ ಇಲ್ಲದವನೆಂದೂ ಸರ್ವಪ್ರಾಣಿಗಳಲ್ಲಿಯೂ ಒಂದೇ¹ ಎಂದೂ ಸಿದ್ಧವಾಗುತ್ತದೆ. ಏಕೆಂದರೆ ಗಡಿಗೆ, ಬೆಟ್ಟದ ಗವಿ ಮುಂತಾದವುಗಳಲ್ಲಿರುವ ಆಕಾಶಕ್ಕೆ ಹೇಗೆ (ಸ್ವರೂಪದಲ್ಲಿ ಭೇದವಿರುವದಿಲ್ಲವೋ) ಹಾಗೆಯೇ (ಇಂಥ ಬ್ರಹ್ಮಕ್ಕೂ) ಸ್ವರೂಪದಲ್ಲಿ ಭೇದವಿರುವದಿಲ್ಲ. ಈ ರೀತಿಯಾಗಿ ಬ್ರಹ್ಮವು ಅರಿಯಲ್ಪಡತಕ್ಕದ್ದು, ಅರಿಯಲ್ಪಡತಕ್ಕದ್ದಲ್ಲದ್ದು- ಈ ಎರಡಕ್ಕಿಂತಲೂ ಬೇರೆಯೇ ಎಂಬ (೧-೪) ಆಗಮವಾಕ್ಯದ ಅರ್ಥವನ್ನೂ ಪರಿಶೋಧನೆ ಮಾಡಿಯೇ² ಉಪಸಂಹಾರ ಮಾಡಿದಂತಾಗುತ್ತದೆ. 'ದೃಷ್ಟಿಯನ್ನು ನೋಡುವವನು, ಶ್ರುತಿಯನ್ನು ಕೇಳುವವನು, ಮತಿಯನ್ನು ಮನನಮಾಡುವವನು, ವಿಜ್ಞಾನವನ್ನು ಅರಿಯುವವನು'³ (ಬೃ.೩-೪-೨) ಎಂದಲ್ಲವೆ, ಮತ್ತೊಂದು ಶ್ರುತಿಯಲ್ಲಿದೆ?⁴

ವ್ಯಾಖ್ಯಾನಾಂತರದಲ್ಲಿ ದೋಷ

(ಭಾಷ್ಯ)

೫೪. ಯದಾ ಪುನರ್ಬೋಧಕ್ರಿಯಾಕರ್ತಾ ಇತಿ ಬೋಧಕ್ರಿಯಾಲಕ್ಷಣೇನ ತತ್ಕರ್ತಾರಂ ವಿಜಾನಾತೀತಿ ಬೋಧಲಕ್ಷಣೇನ ವಿದಿತಂ ಪ್ರತಿಬೋಧವಿದಿತಮ್- ಇತಿ ವ್ಯಾಖ್ಯಾಯತೇ ಯಥಾ ಯೋ ವ್ಯಕ್ತಶಾಖಾಶ್ಚಾಲ್ಪಯತಿ ಸ ವಾಯುರಿತಿ, ತದ್ವತ್; ತದಾ ಬೋಧಕ್ರಿಯಾಶಕ್ತಿಮಾನ್ ಆತ್ಮಾ ದ್ರವ್ಯಮ್, ನ ಬೋಧ ಸ್ವರೂಪ ಏವ | ಬೋಧಸ್ತು ಜಾಯತೇ ವಿನಶ್ಯತಿ ಚ | ಯದಾ ಬೋಧೋ ಜಾಯತೇ ತದಾ ಬೋಧಕ್ರಿಯಯಾ ಸವಿಶೇಷಃ, ಯದಾ ಬೋಧೋ ನಶ್ಯತಿ ತದಾ ನಷ್ಟಬೋಧೋ ದ್ರವ್ಯಮಾತ್ರಂ ನಿರ್ವಿಶೇಷಃ | ತತ್ರ ಏವಂ ಸತಿ ವಿಕ್ರಿಯಾತ್ಮಕಃ ಸಾವಯವೋಽ ನಿತ್ಯೋಽಶುದ್ಧ ಇತ್ಯಾದಯೋ ದೋಷಾ ನ ಪರಿಹರ್ತುಂ ಶಕ್ಯಂತೇ ||

1. ಕಾಲವೂ ವಿಷಯವಾಗಿರುವದರಿಂದ ಅದನ್ನು ನೋಡುವ ಸಾಕ್ಷಿಗೆ ಕಾಲಕೃತವಾದ ಅನಿತ್ಯತ್ವವಿಲ್ಲ. ಯಾವಾಗಲೂ ವಿಷಯಿಯಾಗಿರುವದರಿಂದ ಆತ್ಮನಿಗೆ ವಿಷಯದ ಸೋಂಕೆಂಬ ಅಶುದ್ಧಿ ಒಂದಿಷ್ಟೂ ಇರುವದಿಲ್ಲ. ಅಹಂಕಾರಕ್ಕೂ ಒಳತಿರುಳಾಗಿರುವದರಿಂದ ಈ ಸಾಕ್ಷಿಯೇ ಆತ್ಮನು. ಸಾಕ್ಷಿಗೆ ಕಾಲದೇಶಾದಿಸಂಬಂಧವಿಲ್ಲದ್ದರಿಂದ ಅದರಲ್ಲಿ ಸಜಾತೀಯವಿಜಾತೀಯ ಸ್ವಗತಭೇದಗಳೇನೂ ಇರಲಾರವಾಗಿ ಅದು ಒಂದೇ.
2. ವಿದಿತ, ಅವಿದಿತ- ಎಂಬಿವೆರಡೂ ಸೋಪಾಧಿಕರೂಪಗಳು ; ಪ್ರತ್ಯಯಗಳಿಗೆ ಸಾಕ್ಷಿಯಾದದ್ದು ಆತ್ಮ, ಅದು ಅವೆರಡಕ್ಕಿಂತಲೂ ಬೇರೆ- ಎಂಬುದನ್ನು ಪರಿಶುದ್ಧಿಮಾಡಿ ತಿಳಿಸಿದಂತಾಗುತ್ತದೆ.
3. ಇದು ಶ್ರುತಿಯ ಅರ್ಥವೇ ಹೊರತು ಯಥಾಕ್ಷರವಾಗಿ ಉದಾಹರಿಸಿದ ಶ್ರುತಿಯಲ್ಲ.
4. ನಾವು ಹೇಳಿದಂತೆ ಅರ್ಥಮಾಡಿದರೆ ಆ ಶ್ರುತಿಗೂ ಈ ಮಂತ್ರಕ್ಕೂ ಏಕವಾಕ್ಯತೆ ಬರುತ್ತದೆ ಎಂದು ಭಾವ.

(ಭಾಷ್ಯಾರ್ಥ)

ಇದನ್ನು ಬಿಟ್ಟು ಬೋಧಕ್ರಿಯೆಯ ಕರ್ತೃವೇ ಆತ್ಮನು; ಆದ್ದರಿಂದ ಬೋಧಕ್ರಿಯೆಯೆಂಬ ಹೆಗ್ಗುರುತಿನಿಂದ ಅದರ ಕರ್ತೃವನ್ನು ತಿಳಿದುಕೊಳ್ಳುತ್ತಾರೆ. ಆದ್ದರಿಂದ ಬೋಧವೆಂಬ ಹೆಗ್ಗುರುತಿನಿಂದ ತಿಳಿದದ್ದು ಪ್ರತಿಬೋಧದಿಂದ ತಿಳಿದದ್ದಾಗುವದು- ಎಂದು ವ್ಯಾಖ್ಯಾನಮಾಡಿದರೆ,¹ ಎಂದರೆ 'ಮರದ ಕೊಂಬೆಗಳನ್ನು ಯಾವದು ಅಗಾಡಿಸುತ್ತಿರುವದೋ ಅದೇ ವಾಯು' ಎಂಬಂತೆ (ಯಾವನು ಅರಿಯುವದೆಂಬ ಕ್ರಿಯೆಯನ್ನು ಮಾಡುತ್ತಿರುವನೋ ಅವನೇ ಆತ್ಮನು- ಎಂದು ತಿಳಿದದ್ದು ಪ್ರತಿಬೋಧದಿಂದ ತಿಳಿದದ್ದಾಗುವದು) ಎಂದು ವ್ಯಾಖ್ಯಾನಮಾಡಿದರೆ² ಆಗ ಆತ್ಮನು ಬೋಧಕ್ರಿಯೆಯ ಶಕ್ತಿಯುಳ್ಳವನು, ದ್ರವ್ಯವು³, ಅರಿವಿನ ಸ್ವರೂಪವೇ (ಆಗಿರುವವ)ನಲ್ಲ ಎಂದಾಗುವದು. ಬೋಧವು ಮಾತ್ರ ಹುಟ್ಟುತ್ತಲೂ ನಾಶವಾಗುತ್ತಲೂ ಇರುವದು. ಯಾವಾಗ ಬೋಧವು ಹುಟ್ಟುವದೋ ಆಗ ಅರಿಯುವದೆಂಬ ಕ್ರಿಯೆಯಿಂದ ವಿಶೇಷಸಹಿತನಾಗುತ್ತಾನೆ; ಯಾವಾಗ ಬೋಧವು ನಾಶವಾಗುವದೋ ಆಗ ಅರಿವನ್ನು ಕಳೆದುಕೊಂಡು ಯಾವ ವಿಶೇಷವೂ ಇಲ್ಲದ ಬರಿಯ ದ್ರವ್ಯವಾಗುತ್ತಾನೆ (ಎನ್ನಬೇಕಾಗುವದು). ಆಗ ಈ (ಪಕ್ಷದಲ್ಲಿ ಆತ್ಮನು) ಮಾರ್ಪಾಡುಗಳುಳ್ಳವನು, ಅವಯವಗಳಿಂದ ಕೂಡಿರುವವನು, ಅನಿತ್ಯನು, ಅಶುದ್ಧನು- ಎಂದು ಮುಂತಾಗಿ (ಉಂಟಾಗುವ) ದೋಷಗಳನ್ನು ಪರಿಹರಿಸುವದು (ಯಾರಿಂದಲೂ) ಆಗಲಾರದು.

(ಭಾಷ್ಯ)

೫೫. ಯದಪಿ ಕಾಣಾದಾನಾಮ್ ಆತ್ಮಮನಃಸಂಯೋಗಜೋ ಬೋಧ ಆತ್ಮನಿ ಸಮವೈತಿ | ಅತ ಆತ್ಮನಿ ಬೋಧ್ಧೃತ್ವಮ್, ನ ತು ವಿಕ್ರಿಯಾತ್ಮಕ ಆತ್ಮಾ | ದ್ರವ್ಯಮಾತ್ರಸ್ತು ಭವತಿ ಘಟ ಇವ ರಾಗಸಮವಾಯಿಾ | ಅಸ್ಮಿನ್ ಪಕ್ಷೇಽಪಿ ಅಚೇತನಂ ದ್ರವ್ಯಮಾತ್ರಂ ಬ್ರಹ್ಮ- ಇತಿ 'ವಿಜ್ಞಾನಮಾನಂದಂ ಬ್ರಹ್ಮ' (ಬೃ.೩-೯- ೨೭) ಇತ್ಯಾದ್ಯಾಃ ಶ್ರುತಯೋ ಬಾಧಿತಾಃ ಸ್ಯುಃ | ಆತ್ಮನೋ ನಿರವಯವತ್ವೇನ ಪ್ರದೇಶಾಭಾವಾತ್ ನಿತ್ಯಸಂಯುಕ್ತತ್ವಾಚ್ಚ ಮನಸಃ ಸ್ಮೃತ್ಯುತ್ಪತ್ತಿನಿಯಮಾನುಪಪತ್ತಿರಪರಿಹಾರ್ಯಾ ಸ್ಯಾತ್ | ಸಂಸರ್ಗಧರ್ಮಿತ್ವಂ

1. ಇದು ಭರ್ತೃಪ್ರಪಂಚರ ವ್ಯಾಖ್ಯಾನ ; ಬೃ. ಭಾ.೩-೪-೨ನ್ನು ನೋಡಿ.
2. ಅನುಮಾನಪ್ರಮಾಣದಿಂದ ಅರಿಯುವ ಪ್ರಯತ್ನವಿದು ; ಆತ್ಮನನ್ನು ನೇರಾಗಿ ಅರಿತಂತೆ ಆಗುವದಿಲ್ಲವೆಂಬುದಲ್ಲದೆ ಅವಿಷಯನಾದ ಆತ್ಮನನ್ನು ವಿಷಯನನ್ನಾಗಿ ತಿಳಿಯುವದಕ್ಕೆ ಹೊರಡುವದೆಂಬ ದೋಷವೂ ಈ ಪಕ್ಷಕ್ಕೆ ಗಂಟುಬೀಳುತ್ತದೆ. ಐ. ಭಾ.೧ನೆಯ ಅಧ್ಯಾಯದ ಕೊನೆಯಲ್ಲಿರುವ ಚರ್ಚೆಯನ್ನು ನೋಡಿರಿ.
3. ಆತ್ಮನಲ್ಲಿ ದ್ರವ್ಯಗುಣಕ್ರಿಯೆಗಳ ಸ್ವಭಾವವನ್ನು ಕಲ್ಪಿಸುವದು ಅವನ ಚೈತನ್ಯ ಸ್ವರೂಪವನ್ನರಿಯದ್ದರ ಫಲವೆಂದು ಭಾವ.

ಚಾತ್ಮನಃ ಶ್ರುತಿಸ್ಮೃತಿನ್ಯಾಯವಿರುದ್ಧಂ ಕಲ್ಪಿತಂ ಸ್ಯಾತ್ | “ಅಸಜ್ಜೋ ನ ಹಿ ಸ ಸಜ್ಜತೇ” (ಬೃ.೩-೯-೨೬, ೪-೫-೧೫), ‘ಅಸಕ್ತಂ ಸರ್ವಭೃತ್’ (ಗೀ.೧೩-೧೪)- ಇತಿ ಹಿ ಶ್ರುತಿಸ್ಮೃತೀ | ನ್ಯಾಯಶ್ಚ- ಗುಣವದ್ಗುಣವತಾ ಸಂಸೃಜ್ಯತೇ ನಾತುಲ್ಯಜಾತೀಯಮ್ | ಆತೋ ನಿರ್ಗುಣಂ ನಿರ್ವಿಶೇಷಂ ಸರ್ವವಿಲಕ್ಷಣಂ ಕೇನಚಿದಪ್ಯತುಲ್ಯಜಾತೀಯೇನ ಸಂಸೃಜ್ಯತೇ ಇತ್ಯೇತತ್ ನ್ಯಾಯವಿರುದ್ಧಂ ಭವೇತ್ | ತಸ್ಮಾತ್ ನಿತ್ಯಾಲುಪ್ತಜ್ಞಾನ- ಸ್ವರೂಪಜ್ಯೋತಿರಾತ್ಮಾಬ್ರಹ್ಮ- ಇತ್ಯಯಮರ್ಥಃ ಸರ್ವಬೋಧಬೋದ್ಧೃತ್ವೇ ಆತ್ಮನಃ ಸಿದ್ಧತಿ ನಾನ್ಯಥಾ | ತಸ್ಮಾತ್ ‘ಪ್ರತಿಬೋಧವಿದಿತಂ ಮತಮ್’ ಇತಿ ಯಥಾವ್ಯಾಖ್ಯಾತ ಏವಾರ್ಥೋಽಸ್ಮಾಭಿಃ ||

(ಭಾಷ್ಯಾರ್ಥ)

ಇನ್ನು ಕಾಣಾದರ ಮತವನ್ನು (ನೋಡೋಣ). ಆತ್ಮ, ಮನಸ್ಸು- ಈ ಎರಡರ ಸಂಯೋಗದಿಂದ ಉಂಟಾಗುವ ಅರಿವು ಆತ್ಮನಲ್ಲಿ ಸಮವಾಯಿ¹ ಸಂಬಂಧದಿಂದ ಸೇರಿಕೊಂಡಿರುತ್ತದೆ. ಅದರಿಂದ ಆತ್ಮನು ಅರಿಯುವಾತ- ನಾಗುತ್ತಾನೆಯೇ ಹೊರತು (ಅವನು ನಿಜವಾಗಿ) ಮಾರ್ಪಾಡುಗಳುಳ್ಳವನೇನೂ ಅಲ್ಲ. ಆದರೆ ಕೆಂಪು ಗುಣವು ಸಮವಾಯದಿಂದ ಸೇರಿಕೊಂಡಿರುವ ಗಡಿಗೆಯಂತೆ ಬರಿಯ ದ್ರವ್ಯವಾಗಿರುತ್ತಾನೆ (ಎಂಬುದು ಅವರ ಮತವು). ಈ ಪಕ್ಷದಲ್ಲಿಯೂ ಬ್ರಹ್ಮವು ಅಚೇತನವಾದ ಬರಿಯ ದ್ರವ್ಯವೆಂದಾಗುವದರಿಂದ “ವಿಜ್ಞಾನವೂ ಆನಂದವೂ ಆಗಿರುವದು ಬ್ರಹ್ಮವು” (ಬೃ.೩-೯-೨) ಮುಂತಾದ² ಶ್ರುತಿಗಳು ಬಾಧಿತವಾಗುವವು. ಆತ್ಮನಲ್ಲಿ ಯಾವ ಅವಯವಗಳೂ ಇಲ್ಲದ್ದರಿಂದ ಅವನಲ್ಲಿ ಪ್ರದೇಶವೆಂಬುದಿಲ್ಲವಾದ್ದರಿಂದ³ ಮನಸ್ಸಿನೊಡನೆ ಯಾವಾಗಲೂ ಸಂಯೋಗ- ವಾಗಿಯೇ ಇರುವದರಿಂದಲೂ ಸ್ಮೃತಿಯು (ಇಂಥ ಕಾಲದಲ್ಲಿಯೇ)

1. ಬೇರೆಬೇರೆಯಾಗಿರುವ ಎರಡು ವಸ್ತುಗಳಿಗೆ ಆಗುವ ಸೇರುವಿಕೆಯನ್ನು ಸಂಯೋಗವೆಂದೂ ದ್ರವ್ಯಗುಣಗಳಂತೆ ನಿತ್ಯವಾಗಿ ಸೇರಿಕೊಂಡಿರುವ ಪದಾರ್ಥಗಳ ಸೇರುವಿಕೆಯನ್ನು ಸಮವಾಯವೆಂದೂ ವೈಶೇಷಿಕರು ಕರೆಯುತ್ತಾರೆ. ಇದರ ಖಂಡನೆಯನ್ನು ಸೂ. ಭಾ. ೨-೨-೧೨ರಲ್ಲಿ ನೋಡಿ.
2. ಆತ್ಮನು ಚೈತನ್ಯಸ್ವರೂಪನಲ್ಲ, ಚೈತನ್ಯವು ಆತ್ಮನ ಗುಣ- ಎಂದು ತಾರ್ಕಿಕರು ಹೇಳುತ್ತಾರೆ. ಇತರ ಭಾಷ್ಯಕಾರರು ಆತ್ಮನು ಚೈತನ್ಯಸ್ವರೂಪನು, ಅವನಲ್ಲಿ ಚೈತನ್ಯಗುಣವೂ ಉಂಟು ಎನ್ನುತ್ತಾರೆ. ಇದನ್ನು ಒಪ್ಪಿದರೆ ಗುಣದ ಮೂಲಕವಾಗಿ ಗುಣಿಯಾದ ಆತ್ಮನಲ್ಲಿ ವಿಕಾರವುಂಟಾಗುವದೆಂಬ ದೋಷವನ್ನು ಇಲ್ಲಿ ಆಚಾರ್ಯರು ಹೇಳಿರುತ್ತಾರೆ.
3. ಮರಕ್ಕೆ ಬುಡ, ಕೊನೆ- ಎಂಬ ಪ್ರದೇಶಗಳಿರುವದರಿಂದ “ಕೊನೆಯಲ್ಲಿ ಕಪಿಯ ಸಂಯೋಗವಿದೆ. ಬುಡದಲ್ಲಿಲ್ಲ” ಎಂದುಹೇಳಬಹುದು ; ಆತ್ಮನ ವಿಷಯದಲ್ಲಿ ಹೀಗೆ ಹೇಳುವದಕ್ಕೆ ಬರುವಂತಿಲ್ಲ.

ಉಂಟಾಗಬೇಕೆಂಬ ನಿಯಮವು ಹೊಂದದೆ ಹೋಗುವದು¹ (ಎಂಬ ದೋಷವನ್ನು ಅವರು) ಪರಿಹರಿಸುವದು ಆಗಲಾರದು. ಆತ್ಮನು ಮತ್ತೊಂದರೊಡನೆ ಸಂಬಂಧವಾಗಬಹುದಾದ ಧರ್ಮಿಯೆಂದು ಶ್ರುತಿಸ್ಮೃತಿಯುಕ್ತಿಗಳಿಗೆ ವಿರುದ್ಧವಾಗಿ ಕಲ್ಪಿಸಬೇಕಾಗುವದು. “(ಆತ್ಮನು) ಅಸಂಗನಾಗಿರುತ್ತಾನೆ, ಏಕೆಂದರೆ ಅವನು ಏತಕ್ಕೂ ಅಂಟಿಕೊಳ್ಳುವದಿಲ್ಲ” (ಬೃ.೩-೯-೨೬, ೪-೫-೧೫), “(ಅದು) ಏತರೊಡನೆಯೂ ಸೇರಿರುವದಿಲ್ಲ, ಎಲ್ಲವನ್ನೂ ಧರಿಸಿರುವದು” (ಗೀ.೧೩-೧೪) ಎಂದಲ್ಲವೆ, ಶ್ರುತಿಸ್ಮೃತಿಗಳೆರಡೂ (ಹೇಳುತ್ತವೆ)? ನ್ಯಾಯವೂ (ಇದಕ್ಕೆ ಅನುಗುಣವಾಗಿರುತ್ತದೆ) : ಗುಣವುಳ್ಳದ್ದು ಗುಣವುಳ್ಳದ್ದೊಡನೆ ಸೇರಿಕೊಳ್ಳುವದೇ ಹೊರತು ಬೇರೆಯ ಜಾತಿಯದು (ಸೇರಿಕೊಳ್ಳಲಾರದು) ; ಆದ್ದರಿಂದ ಯಾವ ಗುಣವೂ ಇಲ್ಲದೆ ಯಾವ ವಿಶೇಷವೂ ಇಲ್ಲದೆ ಎಲ್ಲಾ (ಪದಾರ್ಥಗಳಿಗಿಂತಲೂ) ಬೇರೆಯ ಸ್ವಭಾವದ (ವಸ್ತುವು) ಬೇರೆಯ ಜಾತಿಯ² ಯಾವದೋ ಒಂದು (ವಸ್ತುವಿನೊಡನೆ) ಸೇರಿಕೊಳ್ಳುವದೆಂಬುದು ಯುಕ್ತಿವಿರುದ್ಧವಾಗುವದು. ಆದ್ದರಿಂದ ಎಂದಿಗೂ ಲೋಪವಿಲ್ಲದ³ ಜ್ಞಾನಸ್ವರೂಪದ ಬೆಳಕಾಗಿರುವ ಆತ್ಮನೇ ಬ್ರಹ್ಮವು ಎಂಬೀ ಅರ್ಥವು ಆತ್ಮನು ಸಕಲಪ್ರತ್ಯಯಗಳನ್ನೂ ಅರಿಯುವನೆಂದಾದರೇ ಸಿದ್ಧಿಸುವದೇಹೊರತು ಬೇರೆ ಯಾವ ರೀತಿಯಿಂದಲೂ (ಸಿದ್ಧಿಸು)ವದಿಲ್ಲ ಆದ್ದರಿಂದ “ಪ್ರತಿಬೋಧದಲ್ಲಿಯೂ ತಿಳಿದರೆ (ಸರಿಯಾಗಿ) ತಿಳಿದಂತಾಯಿತು” ಎಂಬುದಕ್ಕೆ ನಾವು ವ್ಯಾಖ್ಯಾನಮಾಡಿದಂತೆಯೇ ಅರ್ಥ.

(ಭಾಷ್ಯ)

೫೬. ಯತ್ ಪುನಃ ಸ್ವಸಂವೇದ್ಯತಾ ‘ಪ್ರತಿಬೋಧವಿದಿತಮ್’ ಇತ್ಯಸ್ಯ ವಾಕ್ಯಸ್ಯಾಢೋ ವರ್ಣ್ಯತೇ ತತ್ರ ಭವತಿ ಸೋಪಾಧಿಕತ್ವೇ ಆತ್ಮನೋ ಬುದ್ಧ್ಯಪಾಧಿಸ್ವರೂಪತ್ವೇನ ಭೇದಂ ಪರಿಕಲ್ಪ್ಯ “ಆತ್ಮನಾತ್ಮಾನಂ ವೇತ್ತಿ” ಇತಿ ಸಂವ್ಯವಹಾರಃ | “ಆತ್ಮನೈವಾತ್ಮಾನಂ ಪಶ್ಯತಿ” (ಬೃ.೪-೪-೨೩), “ಸ್ವಯಮೇವಾತ್ಮನಾತ್ಮಾನಂ ವೇತ್ಥ ತ್ವಂ ಪುರುಷೋತ್ತಮ” (ಗೀ.೧೦-೧೫) ಇತಿ | ನ ತು ನಿರುಪಾಧಿಕಸ್ಯ ಆತ್ಮನ ಏಕತ್ವೇ ಸ್ವಸಂವೇದ್ಯತಾ ಪರಸಂವೇದ್ಯತಾ ವಾ ಸಮ್ಯವತಿ | ಸಂವೇದನಸ್ವರೂಪತ್ವಾತ್ ಸಂವೇದನಾನ್ತರಾಪೇಕ್ಷಾ ಚ ನ ಸಂಭವತಿ ಯಥಾ ಪ್ರಕಾಶಸ್ಯ

1. ಅನುಭವವುಂಟಾದಬಳಿಕ ಸ್ಮೃತಿಯುಂಟಾಗಲು ಕಾರಣವೇನೆಂಬುದನ್ನು ಅವರು ಹೇಳಲಾರರು. ಮಾಂ. ಕಾ. ಭಾ. ೩-೫.
2. ದ್ರವ್ಯಗುಣಕ್ರಿಯೆಗಳಲ್ಲಿ ದ್ರವ್ಯತ್ವ, ಗುಣತ್ವ, ಕ್ರಿಯಾತ್ವ - ಎಂಬ ಜಾತಿಗಳಿರುವುವು. ಆತ್ಮನು ದ್ರವ್ಯಗುಣಕ್ರಿಯೆಗಳಲ್ಲದ್ದರಿಂದ ಅವನಲ್ಲಿ ಯಾವ ಜಾತಿಯೂ ಇಲ್ಲ ; ಅಂಥ ಆತ್ಮನಿಗೂ ಅನಾತ್ಮಕ್ಕೂ ಸಂಯೋಗವು ಹೇಗಾದೀತು ?
3. ಬೃ. ೪-೩-೩೦ರ ಸೂಚನೆ.

ಪ್ರಕಾಶಾನ್ತರಾಪೇಕ್ಷಯಾ ನ ಸಮ್ಭವಃ, ತದ್ವತ್ | ಬೌದ್ಧಪಕ್ಷೇ ಸ್ವಸಂವೇದ್ಯತಾಯಾಂ ತು ಕ್ಷಣಭಜ್ಜುರತ್ವಂ ನಿರಾತ್ಮಕತ್ವಂ ಚ ವಿಜ್ಞಾನಸ್ಯ ಸ್ಯಾತ್ | “ನ ಹಿ ವಿಜ್ಞಾತುವಿಜ್ಞಾತೇ-
ವಿಪರಿಲೋಪೋ ವಿದ್ಯತೇಽವಿನಾಶಿತ್ವಾತ್” (ಬೃ.೪-೩-೩೦), “ನಿತ್ಯಂ ವಿಭುಂ ಸರ್ವಗತಮ್” (ಮುಂ.೧-೧-೬), “ಸ ವಾ ಏಷ ಮಹಾನಜ ಆತ್ಮಾಽಜರೋಽಮ-
ರೋಽಮೃತೋಽಭಯಃ” (ಬೃ.೪-೪-೨೫) ಇತ್ಯಾದ್ಯಾಃ ಶ್ರುತಯೋ ಬಾಧ್ಯೇರನ್ ||

(ಭಾಷ್ಯಾರ್ಥ)

“ಪ್ರತಿಬೋಧವಿದಿತಮ್” ಎಂಬ ವಾಕ್ಯಕ್ಕೆ (ಆತ್ಮನು) ತನ್ನನ್ನು ತಾನೇ ಅರಿಯುವನೆಂಬುದು ಅರ್ಥವೆಂದು (ಕೆಲವರು)¹ ವರ್ಣಿಸುತ್ತಾರಷ್ಟೆ ; ಅವರ ಪಕ್ಷದಲ್ಲಿ (ಆತ್ಮನು) ಸೋಪಾಧಿಕನೆಂದಾದರೆ ಬುದ್ಧಿಯೆಂಬ ಉಪಾಧಿ, (ಆತ್ಮನ) ಸ್ವರೂಪ- ಇವೆರಡನ್ನೂ ಬೇರೆಬೇರೆ ಎಂದು ಕಲ್ಪಿಸಿಕೊಂಡು ತನ್ನಿಂದ ತನ್ನನ್ನು ಅರಿತುಕೊಳ್ಳುತ್ತಾನೆ ಎಂಬ ವ್ಯವಹಾರವು ಆಗಬಹುದು.² ‘ತನ್ನಲ್ಲಿಯೇ ಆತ್ಮನನ್ನು ಕಾಣುತ್ತಾನೆ’ (ಬೃ.೪- ೪-೨೩), “ಎಲೈ ಪುರುಷೋತ್ತಮನೆ, ನೀನೇ ನಿನ್ನನ್ನು ನಿನ್ನಿಂದ ಅರಿತುಕೊಳ್ಳಬಲ್ಲೆ” (ಗೀ.೧೦-೧೫) ಎಂದು (ಹೇಳುವ ಶ್ರುತಿಸ್ಮೃತಿಗಳಿಗೆ ಇದೇ ಅರ್ಥ). ಆದರೆ ಯಾವ ಉಪಾಧಿಯೂ ಇಲ್ಲದ ಆತ್ಮನು ತಾನೊಬ್ಬನೇ ಆಗಿರುವಲ್ಲಿ ತನ್ನನ್ನು ತಾನೇ ತಿಳಿದುಕೊಳ್ಳುವದೆಂಬುದಾಗಲಿ ಮತ್ತೊಬ್ಬರು ತಿಳಿದುಕೊಳ್ಳುವದೆಂಬುದಾಗಲಿ ಆಗಲಾರದು. ಅರಿವಿನ ರೂಪವಾಗಿಯೇ ಇರುವದರಿಂದ, ಒಂದು ಬೆಳಕಿಗೆ ಮತ್ತೊಂದು ಬೆಳಕಿನ ಅಪೇಕ್ಷೆ ಹೇಗೆ ಇರುವದಿಲ್ಲವೋ ಅದರಂತೆ, (ಆತ್ಮನಿಗೆ) ಮತ್ತೊಂದು ಅರಿವಿನ ಅಪೇಕ್ಷೆಯೂ ಇರುವದಿಲ್ಲ ಬೌದ್ಧರು ಹೇಳುವಂತೆ (ಆತ್ಮನು) ತನ್ನನ್ನು ತಾನು ಅರಿಯುವನೆನ್ನುವ ದಾದರೆ (ವಿಜ್ಞಾನವು) ಒಂದೊಂದು ಕ್ಷಣದಲ್ಲಿಯೂ ನಾಶವಾಗುತ್ತಿರುವದೆಂದೂ ಅದಕ್ಕೆ ಯಾವ ಆತ್ಮನೂ ಇಲ್ಲವೆಂದೂ ಆಗುವದು. ‘ಅರಿಯುವಾತನ ಅರಿವಿಗೆ ಲೋಪವೆಂಬುದು ಇಲ್ಲವೇ ಇಲ್ಲ, ಏಕೆಂದರೆ ಅದು ನಾಶವಿಲ್ಲದ್ದು’ (ಬೃ.೪-೩-೩೦), “ನಿತ್ಯನೂ ವ್ಯಾಪಕನೂ ಸರ್ವಗತನೂ” (ಮುಂ.೧-೧-೬), “ಈ ಆತ್ಮನು ಆ ದೊಡ್ಡ (ಪರಮಾತ್ಮನೇ), ಹುಟ್ಟಿಲ್ಲದವನು, ಮುಪ್ಪಿಲ್ಲದವನು, ಸಾವಿಲ್ಲದವನು, ಅಮೃತಸ್ವರೂಪನು, ಹೆದರಿಕೆ ಇಲ್ಲದವನು” (ಬೃ.೪-೪-೨೫)- ಇವೇ ಮುಂತಾದ ಶ್ರುತಿಗಳು (ಅವರ ಪಕ್ಷದಲ್ಲಿ) ಬಾಧಿತವಾಗುವವು.³

1. ಇವರು ಯಾರೆಂಬುದು ತಿಳಿಯದು. ಇದು ಬೌದ್ಧರ ಅಭಿಪ್ರಾಯವನ್ನೇ ಹೋಲುವದು ; ಬೌದ್ಧರ ಪಕ್ಷವನ್ನು ಇದರ ಮುಂದೆಯೇ ಖಂಡಿಸಿರುವದಕ್ಕೆ ಇದೇ ಕಾರಣ.
2. ಬುದ್ಧಿ ಎಂಬ ಉಪಾಧಿಯು ಮುಖ್ಯವಾದಾಗ ಅರಿಯುವ ಕ್ರಿಯೆಗೆ ಕರ್ತೃ, ಉಪಹಿತನಾದ ಆತ್ಮನು ಮುಖ್ಯವಾದಾಗ ಆ ಕ್ರಿಯೆಗೆ ಕರ್ಮ ಎಂದು ಕಲ್ಪಿಸಿಕೊಂಡು ವ್ಯವಹರಿಸಬಹುದು.
3. ಬೌದ್ಧರು ಹೇಳುವ ಪಕ್ಷವು ಶ್ರುತಿವಿರುದ್ಧವಾದ್ದರಿಂದಲೂ ಆಸ್ತಿಕರೂ ಒಪ್ಪತಕ್ಕದ್ದಲ್ಲ.

(ಭಾಷ್ಯ)

೫೨. ಯತ್ಪುನಃ ಪ್ರತಿಬೋಧಶಬ್ದೇನ ನಿರ್ನಿಮಿತ್ತೋ ಬೋಧಃ ಪ್ರತಿ ಬೋಧಃ, ಯಥಾ ಸುಪ್ತಸ್ಯ ಇತ್ಯರ್ಥಂ ಪರಿಕಲ್ಪಯಂತಿ | ಸಕೃದ್ವಿಜ್ಞಾನಂ ಪ್ರತಿಬೋಧ ಇತ್ಯಪರೇ | ನಿರ್ನಿಮಿತ್ತಃ ಸನಿಮಿತ್ತಃ ಸಕೃದ್ವಾ ಅಸಕೃದ್ವಾ ಪ್ರತಿಬೋಧ ಏವ ಹಿ ಸಃ ||

(ಭಾಷ್ಯಾರ್ಥ)

ಇದಲ್ಲದೆ ಪ್ರತಿಬೋಧವೆಂದರೆ ಯಾವ ನಿಮಿತ್ತವೂ ಇಲ್ಲದೆ ನಿದ್ರೆಯಲ್ಲಿರುವಾತನಿಗೆ ಇರುವಂಥ ಅರಿವು ಎಂದು ಕೆಲವರು ಕಲ್ಪಿಸಿರುತ್ತಾರೆ. ಒಂದೇಸಲಕ್ಕೆ ಆಗುವ ಅರಿವು ಪ್ರತಿಬೋಧವು ಎಂದು ಮತ್ತೆ ಕೆಲವರು¹ (ಕಲ್ಪಿಸಿರುತ್ತಾರೆ). ನಿಮಿತ್ತವಿಲ್ಲದೆ ಆಗಿರಲಿ, ನಿಮಿತ್ತದಿಂದ ಆಗಿರಲಿ, ಒಂದೇ ಸಲಕ್ಕೆ ಆಗಿರಲಿ, ಅನೇಕ ಸಲ ಆಗಿರಲಿ- (ಅದೆಲ್ಲವೂ) ಅರಿವೇ ಅಲ್ಲವೆ ?

ಬ್ರಹ್ಮವನ್ನು ಸರಿಯಾಗಿ ತಿಳಿದುಕೊಂಡರೆ ಫಲ

(ಭಾಷ್ಯ)

೫೩. ಅಮೃತತ್ವಮ್ ಅಮರಣಭಾವಂ ಸ್ವಾತ್ಮನೈವಸ್ಥಾನಂ ಮೋಕ್ಷಂ ಹಿ ಯಸ್ಮಾತ್ ವಿದ್ವಂತೇ ಲಭತೇ ಯಥೋಕ್ತಾತ್ ಪ್ರತಿಬೋಧಾತ್ ಪ್ರತಿಬೋಧ ವಿದಿತಾತ್ಮಕಾತ್ | ತಸ್ಮಾತ್ ಪ್ರತಿಬೋಧವಿದಿತಮೇವ ಮತಮ್ ಇತ್ಯಭಿಪ್ರಾಯಃ | ಬೋಧಸ್ಯ ಹಿ ಪ್ರತ್ಯಗಾತ್ಮವಿಷಯತ್ವಂ ಚ ಮತಮ್ ಅಮೃತತ್ವೇ ಹೇತುಃ | ನ ಹ್ಯಾತ್ಮನೋಽನಾತ್ಮತ್ವಮ್ ಅಮೃತತ್ವಂ ಭವತಿ | ಆತ್ಮತ್ವಾದಾತ್ಮನೋಽಮೃತತ್ವಂ ನಿರ್ನಿಮಿತ್ತಮೇವ | ಏವಂ ಮರ್ತ್ಯತ್ವಮಾತ್ಮನೋ ಯದವಿದ್ಯಯಾ ಅನಾತ್ಮತ್ವ ಪ್ರತಿಪತ್ತಿಃ||

(ಭಾಷ್ಯಾರ್ಥ)

ಏಕೆಂದರೆ ಅಮೃತತ್ವವನ್ನು ಎಂದರೆ ಸಾವಿಲ್ಲದಿರುವಿಕೆಯನ್ನು ತನ್ನ ಸ್ವರೂಪ ದಲ್ಲಿಯೇ ನಿಲ್ಲುವದೆಂಬ ಮೋಕ್ಷವನ್ನು ಹೊಂದುತ್ತಾನೆ ; ಮೇಲೆ ಹೇಳಿದಂತೆ ಪ್ರತಿಬೋಧದಲ್ಲಿಯೂ ತಿಳಿಯುವ ರೂಪದ (ಪ್ರತಿಬೋಧ) ದಿಂದ ಪಡೆದುಕೊಳ್ಳುತ್ತಾನೆ. ಆದ್ದರಿಂದ ಪ್ರತಿಬೋಧದಲ್ಲಿಯೂ ತಿಳಿದರೆ (ಸರಿಯಾಗಿ) ತಿಳಿದಂತಾಯಿತು ಎಂದಭಿಪ್ರಾಯ. ಬೋಧವು ಪ್ರತ್ಯಗಾತ್ಮನ ವಿಷಯವೆಂತ² ತಿಳಿದುಕೊಂಡದ್ದೇ ಅಮೃತತ್ವಕ್ಕೆ ಕಾರಣವಾಗುವದು. ಏಕೆಂದರೆ ಆತ್ಮನಿಗೆ

1. ಇಲ್ಲಿ ಹೇಳಿರುವ ಪಕ್ಷಗಳು ಯಾರವೆಂಬ ಬಗ್ಗೆ ಸಂಶಯವಿದೆ. ಈ ವಿಷಯದಲ್ಲಿ ಖೀರಿಕೆಯನ್ನು ನೋಡಿರಿ. ಒಂದೇಸಲಕ್ಕೆ ಆಗುವ ಬೋಧ- ಎಂಬ ವ್ಯಾಖ್ಯಾನವನ್ನು ವಾಕ್ಯಭಾಷ್ಯದಲ್ಲಿ (೧೨೯) ಒಪ್ಪಿರುತ್ತದೆ (?).
2. ಪ್ರತ್ಯಯರೂಪವಾಗಿರುವ ಬೋಧವು ಆತ್ಮನಿಗೆ ವಿಷಯವು, ಆತ್ಮನು ನಿರ್ವಿಷಯನಾದ ಚೈತನ್ಯವೇ ಎಂತ.

ಅನಾತ್ಮತ್ವ(ವುಂಟಾದರೆ) ಎಂದಿಗೂ ಅಮೃತತ್ವವುಂಟಾಗಲಾರದು. ಆತ್ಮನ ಸ್ವರೂಪವಾಗಿರುವದರಿಂದ ಅಮೃತತ್ವವು ಯಾವ ನಿಮಿತ್ತದಿಂದಲೂ ಆಗತಕ್ಕದ್ದಾಗಿರುವದಿಲ್ಲ. ಇದರಂತೆ ಅವಿದ್ಯೆಯಿಂದ (ತಾನು) ಅನಾತ್ಮವೆಂದು ತಿಳಿದುಕೊಳ್ಳುವದೇ¹ ಆತ್ಮನಿಗೆ ಮರ್ತ್ಯತ್ವವೆಂಬುದಾಗಿದೆ.

(ಭಾಷ್ಯ)

೫೯. ಕಥಂ ಪುನರ್ಯಥೋಕ್ತಯಾ ಆತ್ಮವಿದ್ಯಯಾ ಅಮೃತತ್ವಂ ವಿಂದತೇ ? ಇತ್ಯತ ಆಹ- ಆತ್ಮನಾ ಸ್ವೇನ ರೂಪೇಣ ವಿಂದತೇ ಲಭತೇ ವೀರ್ಯಂ ಬಲಂ ಸಾಮರ್ಥ್ಯಮ್ | ಧನಸಹಾಯಮನ್ಮಾಷಧತಪೋಯೋಗಕೃತಂ ವೀರ್ಯಂ ಮೃತ್ಯುಂ ನ ಶಕ್ಷೋತ್ಯಭಿಭವಿತುಮ್ | ಅನಿತ್ಯವಸ್ತುಕೃತತ್ವಾತ್ | ಆತ್ಮವಿದ್ಯಾಕೃತಂ ತು ವೀರ್ಯಮ್ ಆತ್ಮನೈವ ವಿಂದತೇ ನಾನೈನ | ಇತ್ಯತೋಽನನ್ಯಸಾಧನತ್ವಾತ್ ಆತ್ಮವಿದ್ಯಾವೀರ್ಯಸ್ಯ ತದೇವ ವೀರ್ಯಂ ಮೃತ್ಯುಂ ಶಕ್ಷೋತ್ಯಭಿಭವಿತುಮ್ | ಯತ ಏವಮ್ ಆತ್ಮವಿದ್ಯಾಕೃತಂ ವೀರ್ಯಮ್ ಆತ್ಮನೈವ ವಿಂದತೇ, ಅತಃ ವಿದ್ಯಯಾ ಆತ್ಮವಿಷಯಯಾ ವಿಂದತೇ ಅಮೃತಮ್ ಅಮೃತತ್ವಮ್ | 'ನಾಯಮಾತ್ಮಾ ಬಲಹೀನೇನ ಲಭ್ಯಃ' (ಮುಂ. ೩-೨-೪) ಇತ್ಯಾಧರ್ವಣೇ | ಅತಃ ಸಮರ್ಥೋ ಹೇತುಃ 'ಅಮೃತತ್ವಂ ಹಿ ವಿಂದತೇ' ಇತಿ ||

(ಭಾಷ್ಯಾರ್ಥ)

ಇನ್ನು, ಮೇಲೆ ಹೇಳಿದ ಆತ್ಮವಿದ್ಯೆಯಿಂದ ಅಮೃತತ್ವವನ್ನು ಹೇಗೆ² ಪಡೆದುಕೊಳ್ಳುತ್ತಾನೆ?- ಎಂಬೀ (ಪ್ರಶ್ನೆಗೆ ಮಂತ್ರವು ಉತ್ತರವನ್ನು) ಹೇಳುತ್ತದೆ. ಆತ್ಮನಿಂದ, ತನ್ನ ಸ್ವರೂಪದಿಂದ, ವೀರ್ಯವನ್ನು ಎಂದರೆ ಬಲವನ್ನು, ಸಾಮರ್ಥ್ಯವನ್ನು ಪಡೆಯುತ್ತಾನೆ, ದೊರಕಿಸಿಕೊಳ್ಳುತ್ತಾನೆ. ಧನ, ಸಹಾಯ, (ಜೊತೆಯಲ್ಲಿರುವವರು) ಮಂತ್ರ, ಔಷಧ, ತಪಸ್ಸು, ಯೋಗ- ಇವುಗಳಿಂದ ಉಂಟಾದ ವೀರ್ಯವು ಮೃತ್ಯುವನ್ನು ಹೊಡೆದುಹಾಕಲಾರದು ; ಏಕೆಂದರೆ ಅದು ಅನಿತ್ಯವಸ್ತುವಿನಿಂದಾಗಿರುವದು.³ ಆದರೆ ಆತ್ಮವಿದ್ಯೆಯಿಂದಾಗುವ ವೀರ್ಯವನ್ನು ಆತ್ಮನಿಂದಲೇ ಪಡೆಯುತ್ತಾನೆ, ಮತ್ತೊಂದರಿಂದಲ್ಲ ; ಹೀಗೆ ಆತ್ಮವಿದ್ಯೆಯ

1. ಕೂಟಸ್ಥವಾದ ಚೈತನ್ಯರೂಪವಾಗಿರುವದರಿಂದ ಆತ್ಮನು ನಿಜವಾಗಿ ಮರ್ತ್ಯನಲ್ಲ. ಅನಾತ್ಮ ಧರ್ಮವನ್ನು ಅಧ್ಯಾಸಮಾಡಿಕೊಳ್ಳುವದರಿಂದಲೇ ನಾವು ಮರ್ತ್ಯರೆಂಬ ಭಾವನೆಯಾಗಿರುತ್ತದೆ.
2. ಆತ್ಮವಿದ್ಯೆಯಿಂದಲೇ ಅಮೃತತ್ವವನ್ನು ಪಡೆದುಕೊಳ್ಳುತ್ತಾನೆ ಎಂಬುದಕ್ಕೆ ಕಾರಣವೇನು ? - ಎಂದು ಪ್ರಶ್ನೆ.
3. ಹಣ, ಮತ್ತೊಬ್ಬರ ಉಪಕಾರ, ಮಂತ್ರಶಕ್ತಿ, ಮೂಲಿಕೆಗಳ ಉಪಯೋಗ, ತಪಸ್ಸು, ಯೋಗ- ಮುಂತಾದ ಹೊರಗಿನ ವಸ್ತುಗಳಿಂದ ಉಂಟಾಗುವ ಬಲವು ಅನಿತ್ಯವು; ನಿತ್ಯವಾದ ಆತ್ಮಪ್ರಾಪ್ತಿಯಿಂದಾಗುವ ಬಲವು ನಿತ್ಯವಾಗಿಯೇ ಇರುವದು.

ವೀರ್ಯವು ಮತ್ತೊಂದರಿಂದ ಬರುವದಲ್ಲವಾದ್ದರಿಂದ ಆ ವೀರ್ಯವೇ ಮೃತ್ಯುವನ್ನು ಹೊಡೆದುಹಾಕಬಲ್ಲದು.¹ ಈ ರೀತಿಯಲ್ಲಿ ಆತ್ಮವಿದ್ಯೆಯಿಂದಾಗುವ ವೀರ್ಯವನ್ನು ಆತ್ಮನಿಂದಲೇ ಪಡೆದುಕೊಳ್ಳುತ್ತಾನಾದ್ದರಿಂದ ಆತ್ಮವಿಷಯವಾದ ವಿದ್ಯೆಯಿಂದ ಅಮೃತವನ್ನು ಎಂದರೆ ಮರಣವಿಲ್ಲದ ಸ್ವಭಾವವನ್ನು ಹೊಂದುತ್ತಾನೆ. 'ಈ ಆತ್ಮನು ಬಲಹೀನನಿಗೆ ದೊರಕಲಾರನು' (ಮುಂ.೩-೨-೪) ಎಂದು ಅರ್ಥವಾದಲ್ಲಿ ಹೇಳುತ್ತದೆ. ಆದ್ದರಿಂದ 'ಏಕೆಂದರೆ ಅಮೃತತ್ವವನ್ನು ಪಡೆಯುತ್ತಾನೆ' ಎಂದು ಹೇಳಿದ ಹೇತುವು ಸರಿಯಾದದ್ದು. (೪)

ಬ್ರಹ್ಮವನ್ನು ಇಲ್ಲಿಯೇ ಅರಿತುಕೊಳ್ಳಬೇಕು

(ಭಾಷ್ಯ)

೬೦. ಕಷ್ಟಾ ಖಲು ಸುರನರತೀರ್ಯಕ್ಪ್ರೇತಾದಿಷು ಸಂಸಾರದುಃಖಬಹು
ಲೇಷು ಪ್ರಾಣಿನಿಕಾಯೇಷು ಜನ್ಮಜರಾಮರಣರೋಗಾದಿಸಂಪ್ರಾಪ್ತಿರಜ್ಞಾನಾತ್ |
ಅತಃ-

(ಭಾಷ್ಯಾರ್ಥ)

ದೇವತೆಗಳು, ಮನುಷ್ಯರು, ಮೃಗಾದಿಗಳು, ಪ್ರೇತಗಳು- ಮುಂತಾದ ಸಂಸಾರ ದುಃಖದಿಂದ ತುಂಬಿರುವ ಪ್ರಾಣಿಗಳಲ್ಲಿ ಹುಟ್ಟು, ಮುಪ್ಪು, ಸಾವು, ಬೇನೆ- ಮುಂತಾದವುಗಳನ್ನು ಅಜ್ಞಾನದಿಂದ ಹೊಂದುತ್ತಿರುವದೆಂಬುದು ಕಷ್ಟದಾಯಕವಾಗಿರುವದಲ್ಲವೆ ? ಆದ್ದರಿಂದ-

(ಉಪನಿಷತ್ತು)

ಇಹ ಚೇದವೇದೀದಥ ಸತ್ಯಮಸ್ತಿ

ನ ಚೇದಿಹಾವೇದೀನೃಹತೀ ವಿನಷ್ಟಿಃ |

ಭೂತೇಷು ಭೂತೇಷು ವಿಚಿತ್ಯ ಧೀರಾಃ

ಪ್ರೇತ್ಯಾಸ್ಮಾಲ್ಲೋಕಾದಮೃತಾ ಭವಂತಿ

|| ೫ ||

೫. ಇಲ್ಲಿಯೇ ಅರಿತುಕೊಂಡನಾದರೆ ಆಗ ಸತ್ಯವುಂಟು, ಇಲ್ಲಿ ಅರಿತು ಕೊಳ್ಳಲಿಲ್ಲವಾದರೆ ದೊಡ್ಡ ವಿನಾಶವು. ಧೀರರಾದವರು ಎಲ್ಲಾ ಭೂತಗಳಲ್ಲಿಯೂ ಅರಿತುಕೊಂಡು ಈ ಲೋಕದಿಂದ ಹೊರಟುಹೋಗಿ ಅಮೃತರಾಗುವರು.

1. ಆತ್ಮಬಲವು ನಿತ್ಯವಾಗಿರುವದರಿಂದ ಆತ್ಮಪ್ರಾಪ್ತಿಯು ನಿತ್ಯವಾಗಿರುತ್ತದೆ ; ಅದೇ ಅಮೃತತ್ವವು.

(ಭಾಷ್ಯ)

೬೧. ಇಹೈವ ಚೇತ್ ಮನುಷ್ಯೋಽಧಿಕೃತಃ ಸಮರ್ಥಃ ಸನ್ ಯದಿ ಅವೇ-
ದೀತ್ ಆತ್ಮಾನಂ ಯಥೋಕ್ತಲಕ್ಷಣಂ ವಿದಿತವಾನ್ ಯಥೋಕ್ತೇನ ಪ್ರಕಾರೇಣ, ಅಥ
ತದಾ ಅಸ್ತಿ ಸತ್ಯಮ್ ಮನುಷ್ಯಜನ್ಮನ್ಯಸ್ಮಿನ್ ಅವಿನಾಶಃ, ಅರ್ಥವತ್ತಾ ವಾ, ಸದ್ಭಾವೋ
ವಾ| ಪರಮಾರ್ಥತಾ ವಾ ಸತ್ಯಂ ವಿದ್ಯತೇ | ನ ಚೇತ್ ಇಹ ಅವೇದೀತ್, ನ ಚೇತ್ ಇಹ
ಜೀವಂಶ್ಚೇತ್ ಅಧಿಕೃತಃ ಅವೇದೀತ್ ನ ವಿದಿತವಾನ್ ತದಾ ಮಹತೀ ದೀರ್ಘಾ ಅನನ್ತಾ
ವಿನಷ್ಟಿಃ ವಿನಶನಂ ಜನ್ಮಜರಾಮರಣಾದಿಪ್ರಬನ್ದಾವಿಚ್ಛೇದಲಕ್ಷಣಾ ಸಂಸಾರಗತಿಃ ||

(ಭಾಷ್ಯಾರ್ಥ)

ಅಧಿಕಾರಿಯೂ ಸಮರ್ಥನೂ ಆಗಿರುವ ಮನುಷ್ಯನು¹ ಇಲ್ಲಿಯೇ ಅರಿತು
ಕೊಂಡನಾದರೆ, ಮೇಲೆ ಹೇಳಿದ ಸ್ವರೂಪದ ಆತ್ಮನನ್ನು ಮೇಲೆ ಹೇಳಿದ
ಪ್ರಕಾರದಿಂದ (ತಿಳಿದುಕೊಂಡನಾದರೆ) ಆಗ ಸತ್ಯವುಂಟು, ಎಂದರೆ ಈ
ಮನುಷ್ಯಜನ್ಮದಲ್ಲಿ ಅವಿನಾಶವುಂಟು, ಸಾರ್ಥಕವುಂಟು, ಅಥವಾ
ಒಳ್ಳೆಯತನವುಂಟು ; ಅಥವಾ ಪರಮಾರ್ಥವಾದ ಸತ್ಯವುಂಟು.² ಇಲ್ಲಿ
ಅರಿತುಕೊಳ್ಳಲಿಲ್ಲವಾದರೆ, ಇಲ್ಲಿಯೇ ಎಂದರೆ ಬದುಕಿರುವಾಗಲೇ (ಆ
ತತ್ತ್ವವನ್ನು) ಅರಿತುಕೊಳ್ಳಲಿಲ್ಲವಾದರೆ ತಿಳಿದುಕೊಳ್ಳದೆ ಇದ್ದರೆ ಆಗ ದೊಡ್ಡ
ದೀರ್ಘವಾದ ಅನಂತವಾದ ವಿನಷ್ಟಿಯು, ವಿನಾಶಂಟಾಗುವದು ; ಹುಟ್ಟು
ಮುಪ್ಪು, ಸಾವು- ಮುಂತಾದವುಗಳ ಸಾಲು ಕತ್ತರಿಸಿಹೋಗದೆ ಇರುವದೆಂಬ
ಸಂಸಾರಗತಿ (ಯುಂಟಾಗುವದು).

(ಭಾಷ್ಯ)

೬೨. ತಸ್ಮಾತ್ ಏವಂ ಗುಣದೋಷೌ ವಿಚಾನನ್ತೋ ಬ್ರಾಹ್ಮಣಾಃ ಭೂತೇಷು
ಭೂತೇಷು ಸರ್ವಭೂತೇಷು ಸ್ಥಾವರೇಷು ಚರೇಷು ಚ ಏಕಮ್ ಆತ್ಮತತ್ತ್ವಂ ಬ್ರಹ್ಮ
ವಿಚಿತ್ಯ ವಿಜ್ಞಾಯ ಸಾಕ್ಷಾತ್ಕೃತ್ಯ ಧೀರಾಃ ಧೀಮಂತಃ ಪ್ರೇತ್ಯ ವ್ಯಾವೃತ್ಯ
ಮಮಾಹಂಭಾವಲಕ್ಷಣಾತ್ ಅವಿದ್ಯಾರೂಪಾತ್ ಅಸ್ಮಾಲ್ಲೋಕಾತ್ ಉಪರಮ್ಯ
ಸರ್ವಾತ್ಮೈಕತ್ವಮ್ ಅದ್ವೈತಮ್ ಆಪನ್ನಾಃ ಸಂತಃ ಅಮೃತಾ ಭವಂತಿ ಬ್ರಹ್ಮೈವ ಭವಂತಿ
ಇತ್ಯರ್ಥಃ | “ಸ ಯೋ ಹ ವೈ ತತ್ ಪರಮಂ ಬ್ರಹ್ಮ ವೇದ ಬ್ರಹ್ಮೈವ ಭವತಿ”
(ಮುಂ.೩-೨-೯) ಇತಿ ಶ್ರುತೇಃ ||

1. ಜೈ.ಸೂ.೬-೨-೨೫ ರಿಂದ ೪೨ರವರೆಗಿನ ಶಾಬರಭಾಷ್ಯದ ಸೂಚನೆ.

2. ಜನ್ಮಾಂತರವಿಲ್ಲದವರಾಗುವರು, ಜನ್ಮವು ಸಾರ್ಥಕವಾಗುವದು, ಅವರು ಸಾಧುಗಳೆನಿಸು
ವರು- ಎಂಬ ಅರ್ಥವಲ್ಲದೆ ಪರಮಾರ್ಥವು ಅವರಿಗೆ ದೊರಕಿದಂತಾಗುವದು ಎಂಬ
ಫಲವನ್ನೂ ಇಲ್ಲಿ ಜ್ಞಾನಕ್ಕೆ ಹೇಳಿದೆ.

(ಭಾಷ್ಯಾರ್ಥ)

ಆದ್ದರಿಂದ ಈ ಗುಣದೋಷಗಳನ್ನು ಬಲ್ಲ ಬ್ರಾಹ್ಮಣರು¹ ಭೂತಗಳಲ್ಲಿ ಭೂತಗಳಲ್ಲಿ ಎಂದರೆ ಸ್ಥಾವರಜಂಗಮಗಳೆಂಬ ಸಕಲಪ್ರಾಣಿಗಳಲ್ಲಿಯೂ ಒಂದೇ ಆತ್ಮತತ್ತ್ವವಾಗಿರುವ ಬ್ರಹ್ಮವನ್ನು 'ವಿಚಿತ್ಯ' ಎಂದರೆ ಅರಿತುಕೊಂಡು ಸಾಕ್ಷಾತ್ಕಾರಮಾಡಿ ಕೊಂಡು² ಧೀರರಾದವರು, ಎಂದರೆ ಬುದ್ಧಿವಂತರಾದವರು ಹೊರಟುಹೋಗಿ ಎಂದರೆ ನನ್ನದು, ನಾನು ಎಂಬ ಭಾವನೆಯ ರೂಪವಾದ ಅವಿದ್ಯಾಸ್ವರೂಪದ ಈ ಲೋಕದಿಂದ ಹಿಂತಿರುಗಿ (ಎಲ್ಲವನ್ನೂ) ಬಿಟ್ಟು³ ಎಲ್ಲರಿಗೂ ಆತ್ಮನಾದ ತನಗೆರಡನೆಯದಿಲ್ಲದ ಆತ್ಮನ ಭಾವವನ್ನು ಹೊಂದಿದವರಾಗಿ ಅಮೃತರಾಗುವರು, ಎಂದರೆ ಬ್ರಹ್ಮವೇ ಆಗುವರು ಎಂದರ್ಥ. 'ಯಾವಾತನಾದರೆ ಆ ಪರಮಬ್ರಹ್ಮವನ್ನು ಅರಿತುಕೊಳ್ಳುತ್ತಾನೋ (ಅವನು) ಬ್ರಹ್ಮವೇ ಆಗುವನು' (ಮುಂ.೩-೨-೯) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು.

-
1. ಬ್ರಾಹ್ಮಣರೇ ವಿಶೇಷಾಧಿಕಾರಿಗಳು; ಮುಂ.೧-೨-೧೨.
 2. ಅನುಭವದಿಂದ ಕಂಡುಕೊಂಡು ಎಂದರ್ಥ ; ಸಾಕ್ಷಾತ್ಕಾರಜ್ಞಾನದಿಂದ ಅರಿತುಕೊಂಡು ಎಂದೇನೂ ಅಲ್ಲ; ಏಕೆಂದರೆ ಬ್ರಹ್ಮವು ಯಾವ ಜ್ಞಾನಕ್ಕೂ ವಿಷಯವಲ್ಲ.
 3. ೧-೨ರಲ್ಲಿ "ಪ್ರೇತ್ಯಾಸ್ಮಾಲ್ಲೋಕಾತ್"- ಎಂಬುದರ ಭಾಷ್ಯವನ್ನು ನೋಡಿರಿ.

ಮೂರನೆಯ ಖಂಡ

ಈ ಖಂಡದ ಸಂಬಂಧ

(ಭಾಷ್ಯ)

೬೩. “ಬ್ರಹ್ಮ ಹ ದೇವೇಭ್ಯೋ ವಿಜಿಗ್ಮೇ”, “ಅವಿಜ್ಞಾತಂ ವಿಜಾನತಾಂ ವಿಜ್ಞಾತಮವಿಜಾನತಾಮ್” (೨-೩) ಇತ್ಯಾದಿಶ್ರವಣಾತ್ ಯದಸ್ತಿ ತದ್ವಿಜ್ಞಾತಂ ಪ್ರಮಾಣೈಃ, ಯನ್ನಾಸ್ತಿ ತದವಿಜ್ಞಾತಂ ಶಶವಿಷಾಣಕಲ್ಪಮ್ ಅತ್ಯಂತಮೇವಾಸತ್ ದೃಷ್ಟಮ್ | ತಥಾ ಇದಂ ಬ್ರಹ್ಮ ಅವಿಜ್ಞಾತತ್ವಾತ್ ಅಸದೇವ-ಇತಿ ಮನ್ದಬುದ್ಧೀನಾಂ ವ್ಯಾಮೋಹೋ ಮಾ ಭೂತ್ ಇತಿ ತದರ್ಥಾ ಇಯಮ್ ಆಖ್ಯಾಯಿಕಾ ಆರಭ್ಯತೇ | ತದೇವ ಹಿ ಬ್ರಹ್ಮ ಸರ್ವಪ್ರಕಾರೇಣ ಪ್ರಶಾಸ್ತು ದೇವಾನಾಮಪಿ ಪರೋ ದೇವಃ, ಈಶ್ವರಾಣಾಮಪಿ ಪರಮೇಶ್ವರಃ,¹ ದುರ್ವಿಜ್ಞೇಯಃ, ದೇವಾನಾಂ ಜಯಹೇತುಃ, ಅಸುರಾಣಾಂ ಪರಾಜಯಹೇತುಃ | ತತ್ ಕಥಂ ನಾಸ್ತಿ?- ಇತ್ಯೇತಸ್ಯಾರ್ಥಸ್ಯ ಅನುಕೂಲಾನಿ ಹಿ ಉತ್ತರಾಣಿ ವಚಾಂಸಿ ದೃಶ್ಯಂತೇ ||

(ಭಾಷ್ಯಾರ್ಥ)

“ಬ್ರಹ್ಮ ಹ ದೇವೇಭ್ಯೋ ವಿಜಿಗ್ಮೇ” (ಎಂದು ಮೊದಲಾಗಿರುವ ಈ ಖಂಡದ ಸಂಬಂಧವೇನೆಂದರೆ) : “ಅರಿಯುವವರಿಗೆ ತಿಳಿಯದೆ ಇರುತ್ತದೆ, ಅರಿಯದವರಿಗೆ ತಿಳಿದಿರುತ್ತದೆ” (೨-೩)- ಎಂದುಮುಂತಾಗಿ ಶ್ರುತಿಯಲ್ಲಿ ಹೇಳಿರುವದನ್ನು ಕಂಡು “ಯಾವದು ಇರುವದೋ ಅದು ಪ್ರಮಾಣಗಳಿಂದ ತಿಳಿಯುವದಕ್ಕೆ ಬರುತ್ತದೆ ; ಯಾವದು ಇರುವದಿಲ್ಲವೋ ಅದು ತಿಳಿಯುವದಕ್ಕೆ ಬರುವದಿಲ್ಲ, ಮೊಲದ ಕೊಂಬಿನಂತೆ ಅತ್ಯಂತವಾಗಿ ಇಲ್ಲದ್ದಾಗಿರುವದು- ಎಂದು ಕಂಡುಬಂದಿದೆ. ಅದರಂತೆ ಈ ಬ್ರಹ್ಮವು ಪ್ರಮಾಣಗಳಿಂದ ತಿಳಿಯುವದಕ್ಕೆ ಬರುವದಿಲ್ಲವಾದ್ದರಿಂದ ಇಲ್ಲವೇಇಲ್ಲ” ಎಂದು ಅಲ್ಪಬುದ್ಧಿಯವರು ಭ್ರಾಂತರಾಗದಿರಲಿ² ಎಂದು ಅದಕ್ಕಾಗಿ ಈ ಕಥೆಯನ್ನು ಆರಂಭಿಸಲಾಗಿರುತ್ತದೆ. ಏಕೆಂದರೆ ಮುಂದಿನ ವಾಕ್ಯಗಳು “ಈ ಬ್ರಹ್ಮವೇ ಎಲ್ಲಾ ಬಗೆಯಿಂದಲೂ

1. ಇದು (ವಾ||) ಪಾಠ. ಶ್ಲೋ. ೬-೨ರ ಸೂಚನೆ.

2. ಪ್ರಮಾಣಗಳಿಗೆ ಗೋಚರವಾಗಿರುವದು ಪ್ರಮೇಯವು ; ಬ್ರಹ್ಮವು ಪ್ರಮಾಣಗಳಿಗೆ ಗೋಚರವಲ್ಲದಿದ್ದರೂ ಪ್ರಮಾತೃವಿನ ಪರಮಾರ್ಥಸ್ವರೂಪವಾದ ಆತ್ಮನಾಗಿದೆಯಾದ್ದರಿಂದ ಅನುಭವದಿಂದಲೇ ಅರಿತುಕೊಳ್ಳಬಹುದು. ‘ವಿದಿತಕ್ಕಿಂತಲೂ ಬೇರೆ, ಅವಿದಿತಕ್ಕಿಂತಲೂ ಬೇರೆ’ ಎಂದು (೧-೪) ಹೇಳಿರುವದಕ್ಕೂ ‘ಅದನ್ನು ಚೆನ್ನಾಗಿ ಅರಿತಿರುವೆನೆಂದು ಎಣಿಸುವೆಯಾದರೆ ನೀನು ತಿಳಿದಿರುವದು ಅಲ್ಪವೇ’ (೨-೧) ಎಂದು ಹೇಳಿರುವದಕ್ಕೂ ಇದೇ ಕಾರಣ. ಈ ತತ್ತ್ವವನ್ನು ತಿಳಿಯಲಾರದ ಅಲ್ಪಮತಿಗಳು ಅದು ಇಲ್ಲವೇ ಇಲ್ಲವೆಂದು ತಪ್ಪಾಗಿ ತಿಳಿದುಕೊಳ್ಳುವರು.

ಆಳತಕ್ಕದ್ದು¹, ದೇವತೆಗಳಿಗೆಲ್ಲ ಹೆಚ್ಚಿನ ದೇವನು², ಈಶ್ವರರಿಗೆಲ್ಲ ಹೆಚ್ಚಿನ ಈಶ್ವರನು³, ತಿಳಿದುಕೊಳ್ಳುವದಕ್ಕೆ ಆಗದ ಸ್ವರೂಪವುಳ್ಳದ್ದಾಗಿ ದೇವತೆಗಳ ಜಯಕ್ಕೆ ಕಾರಣವಾಗಿರುವದು, ಅಸುರರ ಸೋಲಿಗೆ ಕಾರಣವಾಗಿರುವದು. ಹೀಗಿರುವಲ್ಲಿ (ಅದು) ಇಲ್ಲವೆಂಬುದು ಹೇಗೆ?" ಎಂಬೀ ಅಭಿಪ್ರಾಯಕ್ಕೆ ಅನುಕೂಲವಾಗಿಯಲ್ಲವೆ, ಕಾಣುತ್ತವೆ?

(ಭಾಷ್ಯ)

೬೪. ಅಥವಾ ಬ್ರಹ್ಮವಿದ್ಯಾಯಾಃ ಸ್ತುತಯೇ | ಕಥಮ್ ? ಬ್ರಹ್ಮವಿಜ್ಞಾನಾದ್ ಹಿ ಅಗ್ನ್ಯಾದಯೋ ದೇವಾ ದೇವಾನಾಂ ಶ್ರೇಷ್ಠತ್ವಂ ಜಗ್ಮುಃ | ತತೋಽಪ್ಯತಿತರಾಮ್ ಇನ್ದ್ರ ಇತಿ | ಅಥವಾ ದುರ್ವಿಜ್ಞೇಯಂ ಬ್ರಹ್ಮ- ಇತ್ಯೇತತ್ ಪ್ರದರ್ಶ್ಯತೇ | ಯೇನ ಅಗ್ನ್ಯಾದಯೋಽತಿತೇಜಸೋಽಪಿ ಕ್ಲೇಶೇನೈವ ಬ್ರಹ್ಮ ವಿದಿತವನ್ತಃ, ತಥಾ ಇನ್ದೋ ದೇವಾನಾಮಿಶ್ವರೋಽಪಿ ಸನ್ ಇತಿ | ವಕ್ಷ್ಯಮಾಣೋಪನಿಷದ್ವಿಧಿಪರಂ ವಾ ಸರ್ವಮ್ | ಬ್ರಹ್ಮವಿದ್ಯಾವ್ಯತಿರೇಕೇಣ ಪ್ರಾಣಿನಾಂ ಕರ್ತೃತ್ವಭೋಕ್ತೃತ್ವಾದ್ಯಭಿಮಾನೋ ಮಿಥ್ಯಾ ಇತ್ಯೇತದ್ದರ್ಶನಾರ್ಥಂ ವಾ ಆಖ್ಯಾಯಿಕಾ | ಯಥಾ ದೇವಾನಾಂ ಜಯಾದ್ಯಭಿಮಾನಃ, ತದ್ವದಿತಿ ||

(ಭಾಷ್ಯಾರ್ಥ)

ಅಥವಾ ಬ್ರಹ್ಮವಿದ್ಯೆಯನ್ನು ಹೊಗಳುವದಕ್ಕೆ⁴ (ಈ ಕಥೆಯು ಬಂದಿದೆ ಎಂದಾದರೂ ಹೇಳಬಹುದು). ಹೇಗೆಂದರೆ ಬ್ರಹ್ಮಜ್ಞಾನದಿಂದಲೇ ಅಲ್ಲವೆ, ಅಗ್ನಿಯೇ ಮೊದಲಾದ ದೇವತೆಗಳು ದೇವತೆಗಳಲ್ಲಿ ಶ್ರೇಷ್ಠತ್ವವನ್ನು ಹೊಂದಿದರು, ಅವರಿಗಿಂತಲೂ ಹೆಚ್ಚಿನ (ಸ್ಥಾನವನ್ನು) ಇಂದ್ರನು (ಹೊಂದಿದನು) ಎಂದು (ಈ ಕಥೆಯಲ್ಲಿ) ಹೇಳಿರುತ್ತದೆ. ಅಥವಾ ಬ್ರಹ್ಮವನ್ನು ತಿಳಿಯುವದು ಬಲುಕಷ್ಟವೆಂಬುದನ್ನು (ಇಲ್ಲಿ) ತೋರಿಸಿದೆ (ಎಂದಾದರೂ ಹೇಳಬಹುದು). ಏಕೆಂದರೆ ಅಗ್ನಿಯೇ ಮೊದಲಾದವರು ಮಹಾಪರಾಕ್ರಮಿಗಳಾದರೂ ಕ್ಲೇಶದಿಂದಲೇ ಬ್ರಹ್ಮವನ್ನು ತಿಳಿದುಕೊಂಡರು; ಅದರಂತೆ ಇಂದ್ರನು ದೇವತೆಗಳಿಗೆಲ್ಲ ಒಡೆಯನಾಗಿದ್ದರೂ (ಕ್ಲೇಶದಿಂದಲೇ ಬ್ರಹ್ಮವನ್ನು ತಿಳಿದುಕೊಂಡನು ಎಂದು ಇಲ್ಲಿ

1. ಕಟ್ಟುಪಾಡಿನಲ್ಲಿ ಟ್ಟಿರತಕ್ಕದ್ದು. ಬೃ.೩-೮-೯.

2. ಪ್ರಕಾಶಕವಾದವನು. ಶ್ವೇ. ೬-೭.

3. ಒಡೆಯನು, ಸರ್ವಸ್ವತಂತ್ರನು. ಶ್ವೇ. ೬-೭.

4. ಇದುವರೆಗೆ ಬ್ರಹ್ಮಜ್ಞಾನವನ್ನು ತಿಳಿಸಿದೆ. ಇದನ್ನು ಪಡೆಯುವದರಿಂದ ಪರಮ ಲಾಭವಾಗುವದು ಎಂಬುದನ್ನು ಕಥೆಯಮೂಲಕ ಹೊಗಳಿದೆ. ಆದ್ದರಿಂದ ಬ್ರಹ್ಮವಿದ್ಯೆಯನ್ನು ಸಂಪಾದಿಸಿಕೊಳ್ಳಬೇಕು ಎಂದು ಹೇಳಿದಂತಾಗುವದು. ವಿಧಿಗೆ ಅರ್ಥವಾದವಿರುವಂತೆ, ಬ್ರಹ್ಮಸ್ವರೂಪವನ್ನು ತಿಳಿಸುವ ವಾಕ್ಯಕ್ಕೆ ಇದು ಅರ್ಥವಾದವೆಂದು ಭಾವ.

ಹೇಳಿದೆ).¹ ಮುಂದೆ ಹೇಳುವ ಉಪನಿಷತ್ತನ್ನು² ವಿಧಿಸುವದಕ್ಕಾಗಿ ಇದೆಲ್ಲವೂ (ಬಂದಿರುತ್ತದೆ) ಎಂದಾದರೂ (ಹೇಳಬಹುದು). ಬ್ರಹ್ಮವಿದ್ಯೆಯಿಲ್ಲದಿರುವದರಿಂದ ಪ್ರಾಣಿಗಳಿಗೆ ಉಂಟಾಗಿರುವ 'ನಾವು (ಕರ್ಮವನ್ನು) ಮಾಡುವವರು, (ಫಲವನ್ನು) ಅನುಭವಿಸುವವರು' ಎಂದು ಮುಂತಾದ ಅಭಿಮಾನವು ತಪ್ಪಾದದ್ದು, ದೇವತೆಗಳಿಗೆ (ಉಂಟಾದ) ಜಯವೇ ಮುಂತಾದದ್ದರ ಅಭಿಮಾನದಂತೆ³- ಎಂದು ತೋರಿಸಿಕೊಡುವದಕ್ಕೆ ಕಥೆಯು (ಬಂದಿದೆ) ಎಂದಾದರೂ⁴ ಹೇಳಬಹುದು.

ದೇವತೆಗಳಿಗೆ ಮಿಥ್ಯಾಭಿಮಾನವು ಬಂದದ್ದು

(ಉಪನಿಷತ್ತು)

ಬ್ರಹ್ಮ ಹ ದೇವೇಭ್ಯೋ ವಿಜಿಗ್ಯೇ ತಸ್ಯ ಹ ಬ್ರಹ್ಮಣೋ
ವಿಜಯೇ ದೇವಾ ಅಮಹೀಯನ್ತ | ತ ಐಕ್ಷನ್ತಾಸ್ಮಾಕಮೇವಾಯಂ
ವಿಜಯೋಽಸ್ಮಾಕಮೇವಾಯಂ ಮಹಿಮೇತಿ

|| ೧ ||

೧. ಬ್ರಹ್ಮವು ದೇವತೆಗಳಿಗೆ ವಿಜಯವನ್ನು ಕೊಟ್ಟಿತಂತೆ. ಆ ಬ್ರಹ್ಮದ ವಿಜಯದಲ್ಲಿ ದೇವತೆಗಳು ಮಹಿಮಾವಂತರಾದರು. ಅವರು "ಈ ವಿಜಯವು ನಮ್ಮದು, ಈ ಮಹಿಮೆಯು ನಮ್ಮದು" ಎಂದು ಯೋಚಿಸಿಕೊಂಡರು.

(ಭಾಷ್ಯ)

೬೫. ಬ್ರಹ್ಮ ಯಥೋಕ್ತಲಕ್ಷಣಂ ಪರಂ ಹ ಕಿಲ ದೇವೇಭ್ಯೋಽರ್ಥಾಯ ವಿಜಿಗ್ಯೇ ಜಯಂ ಲಬ್ಧವತ್ | ದೇವಾನಾಂ ಅಸುರಾಣಾಂ ಚ ಸಜ್ಜಾಮೇ ಅಸುರಾನ್ ಜಿತ್ವಾ ಜಗದರಾತೀನ್ ಈಶ್ವರಸೇತುಭೇತ್ತಾನ್ ದೇವೇಭ್ಯೋ ಜಯಂ ತತ್ಪಲಂ ಚ ಪ್ರಾಯಚ್ಛತ್ ಜಗತಃ ಸ್ವೇಮ್ನೇ ||

1. ಆದ್ದರಿಂದ ಬ್ರಹ್ಮವಿದ್ಯೆಯನ್ನು ಕಷ್ಟಪಟ್ಟಾದರೂ ಸಂಪಾದಿಸಬೇಕು. ಅನಾದರ ಮಾಡಬಾರದು ಎಂದು ಭಾವ.
2. ನಾಲ್ಕನೆಯ ಖಂಡದಲ್ಲಿ ವಿಧಿಸಿರುವ ಉಪಾಸನೆಯನ್ನು. ಈ ಅರ್ಥವೇ ಮುಖ್ಯವಾದದ್ದೆಂದೂ ಮಿಕ್ಕ ಅರ್ಥಗಳನ್ನು ಹೇಳಿರುವದು ಬರಿಯ ಸಂಭಾವನೆಯೆಂದೂ ಟೀಕಾಕಾರರು ಬರೆದಿರುತ್ತಾರೆ. ಈ ಅಭಿಪ್ರಾಯಕ್ಕೆ ಭಾಷ್ಯದ ಬೆಂಬಲವು ಕಾಣುವದಿಲ್ಲ.
3. ಆದ್ದರಿಂದ ತಪ್ಪಾದ ಈ ತಿಳಿವಳಿಕೆಯನ್ನು ಕಳೆದುಕೊಳ್ಳುವದಕ್ಕಾಗಿ ಬ್ರಹ್ಮಜ್ಞಾನವನ್ನು ಸಂಪಾದಿಸಿಕೊಳ್ಳಬೇಕು- ಎಂದು ಭಾವ. ಬ್ರಹ್ಮ ವಿದ್ಯೆಯನ್ನು ಸಂಪಾದಿಸಿಕೊಳ್ಳಬೇಕೆಂಬುದಕ್ಕೆ ಅನೇಕ ಕಾರಣಗಳನ್ನು ಈ ಕಥೆಯು ತಿಳಿಸುತ್ತದೆ ಎಂಬುದೇ ಇಲ್ಲಿ ತಿಳಿಯತಕ್ಕದ್ದು.
4. ಇಲ್ಲಿ ಹೇಳಿರುವ ಅಭಿಪ್ರಾಯಗಳಲ್ಲಿ ಯಾವದಾದರೊಂದನ್ನು ಈ ಖಂಡದ ಅಭಿಪ್ರಾಯವೆಂದು ತಿಳಿಯಬೇಕು ಎಂದೇನೂ ಆಶಯವಲ್ಲ; ಇವೆಲ್ಲವೂ ಈ ಖಂಡಕ್ಕೆ ಅಭಿಪ್ರಾಯವೇ ಆಗಿರುತ್ತವೆ.

(ಭಾಷ್ಯಾರ್ಥ)

ಬ್ರಹ್ಮವು ಎಂದರೆ ಹಿಂದೆ ಹೇಳಿದ ಸ್ವರೂಪವುಳ್ಳ¹ ಪರ (ಬ್ರಹ್ಮವು) ದೇವತೆಗಳಿಗೆ ಪ್ರಯೋಜನವಾಗಲೆಂದು ವಿಜಯವನ್ನು ಕೊಟ್ಟಿತಂತೆ², ಜಯವನ್ನು ಪಡೆದು (ಕೊಟ್ಟಿತಂತೆ). ದೇವತೆಗಳಿಗೂ ಅಸುರರಿಗೂ ಕಾಳಗವಾಗಲಾಗಿ ಜಗತ್ತಿಗೇ ವೈರಿಗಳಾಗಿ ಈಶ್ವರನ ಸೇತುವನ್ನು³ ಒಡೆಯುವವರಾದ ಅಸುರರನ್ನು ಗೆದ್ದು ಜಗತ್ತಿನ ಸುಸ್ಥಿತಿಗಾಗಿ ದೇವತೆಗಳಿಗೆ ಗೆಲವನ್ನೂ ಅದರ ಫಲವನ್ನೂ ಕೊಟ್ಟಿತು.⁴

(ಭಾಷ್ಯ)

೬೬. ತಸ್ಯ ಹ ಕಿಲ ಬ್ರಹ್ಮಣೋ ವಿಜಯೇ ದೇವಾಃ ಅಗ್ನಾದಯಃ ಅಮಹೀಯಂತ ಮಹಿಮಾನಂ ಪ್ರಾಪ್ತವಂತಃ | ತದಾ ಆತ್ಮಸಂಸ್ಥಸ್ಯ ಪ್ರತ್ಯಗಾತ್ಮನ ಈಶ್ವರಸ್ಯ ಸರ್ವಜ್ಞಸ್ಯ ಸರ್ವಕ್ರಿಯಾಫಲಸಂಯೋಜಯಿತುಃ ಪ್ರಾಣಿನಾಂ ಸರ್ವಶಕ್ತೀಃ ಜಗತಃ ಸ್ಥಿತಿಂ ಚಿಕೀರ್ಷೋಃ ಅಯಂ ಜಯೋ ಮಹಿಮಾ ಚ ಇತ್ಯಜಾನಂತಃ, ತೇ ದೇವಾಃ ಐಕ್ಷಂತ ಈಕ್ಷಿತವಂತಃ 'ಅಗ್ನಾದಿಸ್ವರೂಪಪರಿಚ್ಛಿನ್ನಾತ್ಮಕೃತಃ, ಅಸ್ಮಾಕಮೇವ ಅಯಂ ವಿಜಯಃ, ಅಸ್ಮಾಕಮೇವ ಅಯಂ ಮಹಿಮಾ ಅಗ್ನಿವಾಯಿನ್ದ್ರತ್ವಾದಿಲಕ್ಷಣೋ ಜಯಫಲ ಭೂತೋಽಸ್ಮಾಭಿರನುಭೂಯತೇ, ನಾಸ್ಮತ್ಪ್ರತ್ಯಗಾತ್ಮಭೂತೇಶ್ವರಕೃತಃ' ಇತಿ||

(ಭಾಷ್ಯಾರ್ಥ)

ಆ ಬ್ರಹ್ಮದ ಗೆಲುವಿನಲ್ಲಿ ಅಗ್ನಿಯೇ ಮುಂತಾದ ದೇವತೆಗಳು ಮಹಿಮಾವಂತ ರಾದಂತೆ, ಹೆಚ್ಚಿಗೆಯನ್ನು ಪಡೆದುಕೊಂಡ(ರಂತೆ). ಆಗ ತಮ್ಮಲ್ಲಿರುವ ಪ್ರತ್ಯಗಾತ್ಮನಾದ⁵ ಸರ್ವಜ್ಞನೂ ಪ್ರಾಣಿಗಳ ಸಕಲಕರ್ಮಗಳಿಗೆ ಫಲವನ್ನು ಜೋಡಿಸಿಕೊಡುವವನೂ⁶ ಸರ್ವಶಕ್ತನೂ ಆದ ಈಶ್ವರನೇ ಜಗತ್ತಿನ ಸ್ಥಿತಿಯನ್ನು ಏರ್ಪಡಿಸುವದಕ್ಕಾಗಿ (ಪಡೆದು ಕೊಟ್ಟ) ಗೆಲವಿದು, ಮತ್ತು (ಆತನದೇ)

1. ಶ್ರೋತ್ರಕ್ಕೆ ಶ್ರೋತ್ರವು ಮುಂತಾದ ಸ್ವರೂಪದ, ಎಲ್ಲಕ್ಕೂ ಪ್ರತ್ಯಗಾತ್ಮನಾಗಿರುವ.
2. ಅಂತೆ ಎಂದು ಹೇಳಿರುವದು ಈ ಕಥೆಯು ಅನಾದಿಸಂಪ್ರದಾಯಾಗತವೆಂದು ತಿಳಿಸುವದಕ್ಕೆ.
3. ಧರ್ಮದ ವ್ಯವಸ್ಥೆಯನ್ನು. ಸೇತು (ಎಂದರೆ ಅಣೆಗಟ್ಟು) ನೀರನ್ನು ಎರಡು ಭಾಗವಾಗಿ ವಿಂಗಡಿಸುವಂತೆ ಲೋಕದ ವ್ಯವಸ್ಥೆಯನ್ನು ವಿಂಗಡಿಸಿಡುವ ಧರ್ಮವನ್ನು ಈಶ್ವರನು ಏರ್ಪಡಿಸಿರುತ್ತಾನೆ.
4. ದೇವತೆಗಳು ಗೆದ್ದದ್ದೂ ಸುಖಿಗಳಾದದ್ದೂ ಬ್ರಹ್ಮದ ಬಲದಿಂದ.
5. ಈಶ್ವರನು ನಮ್ಮೆಲ್ಲರ ಒಳಗಿರುವ ಆತ್ಮನೇ ಎಂದು ಹಿಂದೆ ಹೇಳಿರುವದನ್ನು ಇದು ನೆನಪಿಗೆ ತರುವದು.
6. ಬರಿಯ ಕರ್ಮವು ಫಲವನ್ನು ಕೊಡುವದಿಲ್ಲ, ಈಶ್ವರನೇ ಕೊಡುವವನು ಸೂ. ಭಾ. ೩-೨-೩೮.

ಮಹಿಮೆಯಿದು- ಎಂದರಿಯದೆ ಆ ದೇವತೆಗಳು ಹೀಗೆಂದು ಯೋಚಿಸಿ ಕೊಂಡರು: “ಅಗ್ನಿಯೇ ಮುಂತಾದ ಸ್ವರೂಪದಿಂದ ಪರಿಚ್ಛಿನ್ನವಾಗಿರುವ¹ ನಮ್ಮ ಸ್ವರೂಪದಿಂದಾಗಿರುವದೇ, ನಮ್ಮದೇ ಈ ಗೆಲವು ; ಗೆಲವಿನ ಫಲವಾಗಿ (ಬಂದಿರುವ) ಅಗ್ನಿ, ವಾಯು, ಇಂದ್ರ- ಮುಂತಾದ ಸ್ಥಾನದ ಈ ಮಹಿಮೆಯಿದೆಯಲ್ಲ (ಇದೂ) ನಮ್ಮದೇ, ನಾವೇ (ಗೆದ್ದು) ಇದನ್ನನುಭವಿಸುತ್ತಿರುವೆವು. ಇದು ನಮ್ಮ ಪ್ರತ್ಯಗಾತ್ಮನಾದ ಈಶ್ವರನಿಂದಾಗಿರುವದಲ್ಲ.”

ಬ್ರಹ್ಮವು ದೇವತೆಗಳಿಗೆ ಕಾಣಿಸಿಕೊಂಡದ್ದು

•(ಭಾಷ್ಯ)

೬೨. ಏವಂ ಮಿಥ್ಯಾಭಿಮಾನೇಕ್ಷಣವತಾಮ್—

(ಭಾಷ್ಯಾರ್ಥ)

ಹೀಗೆ ತಪ್ಪುತಿಳಿವಳಿಕೆಯಿಂದ ಯೋಚಿಸಿಕೊಳ್ಳುತ್ತಿರುವ—

(ಉಪನಿಷತ್ತು)

ತದ್ವೈಷಾಂ ವಿಜಜ್ಞಾ ತೇಭ್ಯೋ ಹ ಪ್ರಾದುರ್ಬಭೂವ

ತನ್ನ ವ್ಯಜಾನತ ಕಿಮಿದಂ ಯಕ್ಷಮಿತಿ

|| ೨ ||

೨. ಇವರ (ಭಾವನೆಯನ್ನು) ಅದು ತಿಳಿದುಕೊಂಡಿತಂತೆ, ಅವರಿಗೆ ಕಾಣಿಸಿಕೊಂಡಿತಂತೆ. ಇದು ಯಾವ ಯಕ್ಷನೆಂಬುದನ್ನು (ಅವರು) ತಿಳಿಯಲಿಲ್ಲ.

(ಭಾಷ್ಯ)

೬೪. ತತ್ ಹ ಕಿಲ ಏಷಾಂ ಮಿಥ್ಯೇಕ್ಷಣಂ ವಿಜಜ್ಞಾ ವಿಜ್ಞಾತವದ್ ಬ್ರಹ್ಮ | ಸರ್ವೇಕ್ಷಿತ್ಯ ಹಿ ತತ್ ಸರ್ವಭೂತಕರಣಪ್ರಯೋಕ್ತತ್ವಾತ್ | ದೇವಾನಾಂ ಚ ಮಿಥ್ಯಾಜ್ಞಾನಮ್ ಉಪಲಭ್ಯ ಮೈವ ಅಸುರವದ್ದೇವಾ ಮಿಥ್ಯಾಭಿಮಾನಾತ್ ಪರಾಭವೇಯುಃ ಇತಿ ತದನುಕಮ್ಪಯಾ ದೇವಾನ್ ಮಿಥ್ಯಾಭಿಮಾನಾಪನೋದನೇನ ಅನುಗೃಹ್ಣೀಯಾಮ್ ಇತಿ ತೇಭ್ಯಃ ದೇವೇಭ್ಯಃ ಹ ಕಿಲ ಅರ್ಥಾಯ ಪ್ರಾದುರ್ಬಭೂವ ಸ್ವಯೋಗಮಾಹಾತ್ಮ್ಯನಿರ್ಮಿತೇನ ಅತ್ಯದ್ಭುತೇನ ವಿಸ್ಮಾಪನೀಯೇನ ರೂಪೇಣ ದೇವಾನಾಮ್ ಇಂದ್ರಿಯಗೋಚರೇ ಪ್ರಾದುರ್ಬಭೂವ ಪ್ರಾದುರ್ಭೂತವತ್² | ತತ್ ಪ್ರಾದುರ್ಭೂತಂ ಬ್ರಹ್ಮ ನ ವ್ಯಜಾನತ ನೈವ ವಿಜ್ಞಾತವನ್ತಃ ದೇವಾಃ ಕಿಮಿದಂ ಯಕ್ಷಂ ಪೂಜ್ಯಂ ಮಹದ್ಭೂತಮಿತಿ||

1. ತಮ್ಮ ಅಪರಿಚ್ಛಿನ್ನವಾದ ಆತ್ಮಸ್ವರೂಪವೇ ಈಶ್ವರನೆಂಬುದನ್ನರಿಯದೆ ವ್ಯಕ್ತಿರೂಪದಿಂದಿರುವ ತಾವೇ ಸ್ವತಂತ್ರರೆಂದು ಅಗ್ನಾದಿಗಳು ತಿಳಿದುಕೊಂಡರು.

2. (ವಾ||) ಪಾಠದಲ್ಲಿದೆ.

(ಭಾಷ್ಯಾರ್ಥ)

ಇವರ ತಪ್ಪುಭಾವನೆಯನ್ನು ಆ ಬ್ರಹ್ಮವು ತಿಳಿದುಕೊಂಡಿತಂತೆ. ಅದು ಸಮಸ್ತಪ್ರಾಣಿಗಳ ಕರಣಗಳನ್ನೂ ಪ್ರೇರಿಸುವದಾದ್ದರಿಂದ¹ ಎಲ್ಲವನ್ನೂ ನೋಡುತ್ತಿರುವದಲ್ಲವೆ? (ಆದ್ದರಿಂದ ತಿಳಿದುಕೊಂಡಿತು). ಮತ್ತು ದೇವತೆಗಳ ತಪ್ಪುತಿಳಿವಳಿಕೆಯನ್ನು ಕಂಡು ಅಸುರರಂತೆ ದೇವತೆಗಳು ಮಿಥ್ಯಾಭಿಮಾನದಿಂದ ಸೋತುಹೋಗಲೇಬಾರದು² ಎಂದು ಅವರಲ್ಲಿ ಮರುಕದಿಂದ ಮಿಥ್ಯಾಭಿಮಾನವನ್ನು ತೊಲಗಿಸಿ ದೇವತೆಗಳನ್ನು ಅನುಗ್ರಹಮಾಡೋಣವೆಂದು ಆ ದೇವತೆಗಳ ಪ್ರಯೋಜನಕ್ಕಾಗಿ ಕಾಣಿಸಿಕೊಂಡಿತಂತೆ, ತನ್ನ ಯೋಗದ³ ಮಹಿಮೆಯಿಂದ ನಿರ್ಮಿತವಾದ ಅತ್ಯದ್ಭುತವಾದ (ಯಾರನ್ನಾದರೂ) ಬೆರಗುಗೊಳಿಸುವ ರೂಪದಿಂದ ದೇವತೆಗಳ ಇಂದ್ರಿಯಕ್ಕೆ ಗೋಚರವಾಗುವಂತೆ ಕಾಣಿಸಿಕೊಂಡಿತಂತೆ, ಮೈದೋರಿತಂತೆ. ಆ ಮೈದೋರಿದ ಬ್ರಹ್ಮವನ್ನು ಇದು ಯಾವ ಯಕ್ಷವು, (ಯಾವ) ಪೂಜ್ಯವಾದ ಮಹಾಭೂತವು- ಎಂಬುದನ್ನು ದೇವತೆಗಳು ತಿಳಿಯಲಿಲ್ಲ, ಅರಿತುಕೊಳ್ಳಲೇಇಲ್ಲ.

ಅಗ್ನಿಯೇ ಮೊದಲಾದವರ ಗರ್ವದ ಭಂಗ

(ಉಪನಿಷತ್ತು)

ತೇಽಗ್ನಿಮಬ್ರುವನ್ ಜಾತವೇದ ಏತದ್ವಿಜಾನೀಹಿ

ಕಿಮೇತದ್ ಯಕ್ಷಮಿತಿ ತಥೇತಿ

|| ೩ ||

ತದಭ್ಯದ್ರವತ್ ತಮಭ್ಯವದತ್ ಕೋಽಸೀತ್ಯಗ್ನಿರ್ವಾ

ಅಹಮಸ್ಮೀತ್ಯಬ್ರವೀಜ್ಜಾತವೇದಾ ವಾ ಅಹಮಸ್ಮೀತಿ

|| ೪ ||

ತಸ್ಮಿಗ್ಂಸ್ತ್ವಯಿ ಕಿಂ ವೀರ್ಯಮಿತ್ಯಪೀದಗ್ಂ

ಸರ್ವಂ ದಹೇಯಂ ಯದಿದಂ ಪೃಥಿವ್ಯಾಮಿತಿ

|| ೫ ||

ತಸ್ಮೈ ತೃಣಂ ನಿದಧಾವೇತದ್ಧಹೇತಿ

ತದುಪಪ್ರೇಯಾಯ ಸರ್ವಜವೇನ

1. ಒಂದನೆಯ ಖಂಡದಲ್ಲಿ ಹೇಳಿರುವಂತೆ ಪ್ರಾಣಿಗಳೆಲ್ಲದರ ಕರಣಗಳ ಸಾಮರ್ಥ್ಯಕ್ಕೂ ವ್ಯಾಪಾರಕ್ಕೂ ತನ್ನ ಸನ್ನಿಧಿಮಾತ್ರದಿಂದ ಕಾರಣವಾಗಿರುವದರಿಂದ.
2. ಸೋಲಿಗಿಲ್ಲ ಆಸುರಸಂಪತ್ತೇ ಕಾರಣವೆಂದು ಇದರಿಂದ ಸೂಚಿಸಿದಂತಾಯಿತು. ಗೀ.೧೬ನೆಯ ಅಧ್ಯಾಯವನ್ನು ನೋಡಿ.
3. ಇಲ್ಲಿ ಯೋಗವೆಂದರೆ ಗುಣತ್ರಯಗಳನ್ನು ಸೇರಿಸುವ ಮಾಯಾವಿಲಾಸವು (ಟೀ.) ಗೀ. ಭಾ.೨-೨೫.

ತನ್ನ ಶಶಾಕ ದಗ್ಧಂ ಸ ತತ ಏವ ನಿವವೃತೇ
ನೈತದಶಕಂ ವಿಜ್ಞಾತುಂ ಯದೇತದ್ಯಕ್ಷಮಿತಿ

|| ೬ ||

೩-೬. ಅವರು ಅಗ್ನಿಯನ್ನು (ಕುರಿತು) “ಜಾತವೇದನೆ, ಇದು ಯಾವ ಯಕ್ಷನೋ ಅದನ್ನು ತಿಳಿದುಕೊಂಡು ಬಾ” ಎಂದು ಹೇಳಿದರು. “ಆಗಲಿ!” ಎಂದು ಅದರ ಬಳಿಗೆ ಓಡಿದನು. ಅವನನ್ನು “ನೀನು ಯಾರು?” ಎಂದು ಕೇಳಿತು. “ನಾನು ಅಗ್ನಿಯೇ ಆಗಿರುವೆನು, ನಾನು ಜಾತವೇದನೇ ಆಗಿರುವೆನು” ಎಂದನು. “ಆ ನಿನ್ನಲ್ಲಿರುವ ವೀರ್ಯವು ಯಾವದು?” ಎನ್ನಲು “ಈ ಪೃಥಿವಿಯಲ್ಲಿ ಯಾವಯಾವದು ಇದೆಯೋ ಇದನ್ನೆಲ್ಲ ಸುಟ್ಟೇನು” ಎಂದನು. “ಇದನ್ನು ಸುಡು” ಎಂದು ಅವನೆದುರಿಗೆ ಹುಲ್ಲುಕಡ್ಡಿಯನ್ನು ಇಟ್ಟಿತು. (ತನ್ನ) ಎಲ್ಲಾ ವೇಗದಿಂದಲೂ ಅದರ ಬಳಿಗೆ ಬಂದನು ; ಅದನ್ನು ಸುಡುವದಕ್ಕಾಗಲಿಲ್ಲ. “ಇದು ಯಾವ ಯಕ್ಷನೆಂಬುದನ್ನು ತಿಳಿಯುವದಕ್ಕೆ ಶಕ್ತನಾಗಲಿಲ್ಲ” ಎಂದು ಅವನು ಅಲ್ಲಿಂದಲೇ ಹಿಂತಿರುಗಿದನು.

(ಭಾಷ್ಯ)

೬೯. ತೇ ತದಜಾನಂತೋ ದೇವಾಃ ಸಾನ್ತರ್ಭಯಾಃ ತದ್ವಿಜಿಜ್ಞಾಸವಃ, ಅಗ್ನಿಮ್ ಅಗ್ರಗಾಮಿನಂ ಜಾತವೇದಸಂ ಸರ್ವಜ್ಞಕಲ್ಪಮ್ ಅಬ್ರುವನ್ ಉಕ್ತವನ್ತಃ | ಹೇ ಜಾತವೇದಃ ಏತತ್ ಅಸ್ಮದ್ಗೋಚರಸ್ಥಂ ಯಕ್ಷಂ ವಿಜಾನೀಹಿ ವಿಶೇಷತೋ ಬುಧ್ಯಸ್ವ ತ್ವಂ ನಸ್ತೇಜಸ್ವೀ ಕಿಮೇತದ್ ಯಕ್ಷಮಿತಿ | ತಥಾ ಅಸ್ತು ಇತಿ ತತ್ ಯಕ್ಷಮ್ ಅಭ್ಯದ್ರವತ್ ಪ್ರತಿಗತವಾನ್ ಅಗ್ನಿಃ | ತಂ ಚ ಗತವನ್ತಂ ಪಿಪೃಚ್ಛಿಷುಂ ತತ್ಸಮೀಪೇ ಅಪ್ರಗಲ್ಬತ್ವಾತ್ ತೂಷ್ಟೀಂಭೂತಂ ತತ್ ಯಕ್ಷಮ್ ಅಭ್ಯವದತ್ ಅಗ್ನಿಂ ಪ್ರತಿ ಅಭಾಷತ “ಕೋಽಸಿ” ಇತಿ | ಏವಂ ಬ್ರಹ್ಮಣಾ ಪೃಷ್ಟೋಽಗ್ನಿಃ ಅಬ್ರವೀತ್ “ಅಗ್ನಿವೈ ಅಗ್ನಿನಾಮಾಹಂ ಪ್ರಸಿದ್ಧೋ ಜಾತವೇದಾ” ಇತಿ ಚ ನಾಮದ್ವಯೇನ ಪ್ರಸಿದ್ಧತಯಾ ಆತ್ಮಾನಂ ಶ್ಲಾಘಯನ್ | ಇತ್ಯೇವಮುಕ್ತವನ್ತಂ ಬ್ರಹ್ಮ ಅಪೋಚತ್ “ತಸ್ಮಿನ್ ಏವಂ ಪ್ರಸಿದ್ಧಗುಣನಾಮವತಿ ತ್ವಯಿ ಕಿಂ ವೀರ್ಯಂ ಸಾಮರ್ಥ್ಯಮ್ ?” ಇತಿ | ಸೋಽಬ್ರವೀತ್ “ಇದಂ ಜಗತ್ ಸರ್ವಂ ದಹೇಯಂ ಭಸ್ಮೀಕುರ್ಯಾಮ್, ಯತ್ ಇದಂ ಸ್ಥಾವರಾದಿ ಪೃಥಿವ್ಯಾಮ್” ಇತಿ | ‘ಪೃಥಿವ್ಯಾಮ್’ ಇತ್ಯುಪಲಕ್ಷಣಮ್, ಯತೋಽನ್ತರಿಕ್ಷಸ್ಥಮಪಿ ದಹ್ಯತ ಏವಾಗ್ನಿನಾ ||

(ಭಾಷ್ಯಾರ್ಥ)

ಅದನ್ನರಿಯಲಾರದೆ ಆ ದೇವತೆಗಳು ಒಳಗೆ ಅಂಜಿಕೆಯಿಂದ ಕೂಡಿದವರಾಗಿ ಅದನ್ನ ತಿಳಿದುಕೊಳ್ಳಬೇಕೆಂದು ಅಗ್ನಿಯನ್ನು, (ತಮ್ಮ) ಮುಂದಾಳಾದ¹ ಸರ್ವಜ್ಞಕಲ್ಪನಾದ² ಜಾತವೇದನನ್ನು ಕುರಿತು, (ಹೀಗೆ) ಹೇಳಿದರು, ಇಂತೆಂದರು : “ಎಲೈ ಜಾತವೇದನೆ, ಈ ನಮ್ಮ ಮುಂದೆ ಕಾಣಿಸುತ್ತಿರುವ ಯಕ್ಷನು ಯಾವದೋ ತಿಳಿದುಕೊಂಡು ಬಾ, ಬಿಡಿಸಿ ಅರಿತುಕೊಂಡು ಬಾ ; (ಏಕೆಂದರೆ) ನೀನು ನಮ್ಮಲ್ಲೆಲ್ಲ ತೇಜಸ್ವಿಯಾಗಿರುವೆ.”

ಆ ಅಗ್ನಿಯು “ಹಾಗೇ ಆಗಲಿ” ಎಂದು ಆ ಯಕ್ಷನ ಬಳಿಗೆ ಓಡಿದನು, ಅದನ್ನು ಕುರಿತು ಹೋದನು. ಹಾಗೆ ಹೋಗಿ ಪ್ರಶ್ನೆಯನ್ನು ಕೇಳಬೇಕೆಂದಿದ್ದರೂ ಆ (ಬ್ರಹ್ಮದ) ಬಳಿಯಲ್ಲಿ ಏನೂ ತೋಚದೆ³ ಸುಮ್ಮನಾದ ಆ ಅಗ್ನಿಯನ್ನು ಆ ಯಕ್ಷನು ಮಾತನಾಡಿಸಿತು, “ನೀನು ಯಾರು ?” ಎಂದು ಕೇಳಿತು. ಹೀಗೆಂದು ಬ್ರಹ್ಮವು ಕೇಳಲು ಅಗ್ನಿಯು “ಅಗ್ನಿಯೇ ನಾನು, ಅಗ್ನಿ ಎಂಬ ಹೆಸರಿನಿಂದ ನಾನು ಪ್ರಸಿದ್ಧನಾಗಿರುವೆನು, ಜಾತವೇದನೆಂದೂ (ಪ್ರಸಿದ್ಧನಾಗಿರುವೆನು)” ಎಂದು ಎರಡು ಹೆಸರುಗಳಿಂದಲೂ ಪ್ರಸಿದ್ಧನಾಗಿರುವೆನೆಂದು ತನ್ನನ್ನು ಹೊಗಳಿಕೊಂಡು ಉತ್ತರವನ್ನು ಕೊಟ್ಟನು.

ಅವನು ಹೀಗೆನ್ನಲಾಗಿ ಬ್ರಹ್ಮವು “ಇಂಥ ಪ್ರಸಿದ್ಧವಾದ ಗುಣನಾಮಗಳಿಂದೊಡಗೂಡಿದ ನಿನ್ನಲ್ಲಿರುವ ವೀರ್ಯವು, ಸಾಮರ್ಥ್ಯವು, ಯಾವದು ?” ಎಂದು ಕೇಳಿತು. ಅವನು “ಈ ಪೃಥ್ವಿಯಲ್ಲಿ ಸ್ಥಾವರಾದಿಯಾಗಿ ಈ ಯಾವಯಾವದು ಇದೆಯೋ ಇದೆಲ್ಲವನ್ನೂ ಸುಟ್ಟೇನು, ಬೂದಿಗೈಯಬಲ್ಲೆನು” ಎಂದನು. (ಇಲ್ಲಿ) ‘ಪೃಥಿವಿಯಲ್ಲಿ’ ಎಂದು ಹೇಳಿರುವುದು ಉಪಲಕ್ಷಣವು; ಏಕೆಂದರೆ ಅಂತರಿಕ್ಷದಲ್ಲಿರುವುದೂ ಅಗ್ನಿಯಿಂದ ಸುಟ್ಟೇಸುಡುತ್ತದೆ.

1. ಅಗ್ನಿ ಎಂಬ ಮಾತಿಗೆ ಅಗ್ರಗಾಮಿ ಎಂಬರ್ಥವನ್ನು ಇಲ್ಲಿ ಕೊಟ್ಟಿರುತ್ತದೆ. ದೇವತೆಗಳಿಗೆ ಹವಿಸ್ಸನ್ನು ಒಯ್ದು ಒಪ್ಪಿಸುವವನು ಅಗ್ನಿಯು. ‘ಅಗ್ನಿಯೇ ಮೊದಲನೆಯ ದೇವತೆ’ ಎಂದು ಶ್ರುತಿಯೂ ಇದೆ.
2. ಜಾತವೇದನೆಂದರೆ ನಡೆದದ್ದನ್ನೆಲ್ಲ ತಿಳಿಯುವವನು. ಎಲ್ಲಾ ಕರ್ಮಗಳೂ ಅಗ್ನಿಸಾಕ್ಷಿಕ ವಾಗಿಯೇ ನಡೆಯುವವು ; ಆದ್ದರಿಂದ ಅಗ್ನಿಗೆ ತಿಳಿಯದ್ದೇ ಇಲ್ಲವೆಂದು ಭಾವ. ಸರ್ವಜ್ಞಕಲ್ಪನು, ಸ್ವಲ್ಪ ಹೆಚ್ಚುಕಡಿಮೆಯಾಗಿ ಸರ್ವ್ಲನೇ, ಎಂದು ಅಗ್ನಿಗೆ ವಿಶೇಷಣವನ್ನು ಕೊಟ್ಟಿರುವುದಕ್ಕೆ ಇದೇ ಕಾರಣ.
3. ಅಗ್ನಿಯ ಆತ್ಮನೇ ಪರಮಾತ್ಮನು ; ಆದ್ದರಿಂದ ಇವನಿಗೆ ತನ್ನ ಆತ್ಮನನ್ನು ವಿಷಯ ಮಾಡಿಕೊಂಡು ಅರಿಯುವುದು ಆಗಲಿಲ್ಲ.

(ಭಾಷ್ಯ)

೭೦. ತಸ್ಮೈ ಏವಮಭಿಮಾನವತೇ ಬ್ರಹ್ಮ ತೃಣಂ ನಿದಧೌ ಪುರೋಽಗ್ನೇಃ ಸ್ಥಾಪಿತವತ್ | ಬ್ರಹ್ಮಣಾ¹ ಏತತ್ ತೃಣಮಾತ್ರಂ ಮಮಾಗ್ರತೋ ದಹ | ನ ಚೇದಸಿ ದಗ್ಧಂ ಸಮರ್ಥಃ, ಮುಞ್ಚ ದಗ್ಧತ್ವಾಭಿಮಾನಂ ಸರ್ವತ್ರ” ಇತ್ಯುಕ್ತಃ ತತ್ ತೃಣಮ್ ಉಪಪ್ರೇಯಾಯ ತೃಣಸಮೀಪಂ ಗತವಾನ್ ಸರ್ವಜವೇನ ಸರ್ವೋತ್ಸಾಹಕೃತೇನ ವೇಗೇನ | ಗತ್ವಾ ತತ್ ನ ಶಶಾಕ ನಾಶಕತ್ ದಗ್ಧಮ್ | ಸ ಜಾತವೇದಾಃ ತೃಣಂ ದಗ್ಧಮಶಕ್ತೋ ವ್ರೀಡಿತೋ ಹತಪ್ರತಿಜ್ಞಃ ತತ ಏವ ಯಕ್ಷಾದೇವ ತೂಷ್ಣೀಂ ದೇವಾನ್ ಪ್ರತಿ ನಿವವೃತೇ ನಿವೃತ್ತಃ ಪ್ರತಿಗತವಾನ್ ನೈತತ್ ಯಕ್ಷಮ್ ಅಶಕಂ ಶಕ್ತವಾನ್ ಅಹಂ ವಿಜ್ಞಾತುಂ ವಿಶೇಷತಃ ಯದೇತತ್ ಯಕ್ಷಮಿತಿ ||

(ಭಾಷ್ಯಾರ್ಥ)

ಇಂಥ ಅಭಿಮಾನವುಳ್ಳ² ಅಗ್ನಿಯ ಮುಂದುಗಡೆಯಲ್ಲಿ ಬ್ರಹ್ಮವು (ಒಂದು) ಹುಲ್ಲುಕಡ್ಡಿಯನ್ನು ಇಟ್ಟಿತು, ಹಾಕಿತು. “ಈ ಹುಲ್ಲುಕಡ್ಡಿಯೊಂದನ್ನು ನನ್ನ ಮುಂದೆ ಸುಡು (ನೋಡೋಣ)! (ಹಾಗೆ) ಸುಡುವದಕ್ಕೆ ಕೈಯಲ್ಲಾಗದಿದ್ದರೆ ಎಲ್ಲವನ್ನೂ ಸುಡುವೆನೆಂಬ ಅಭಿಮಾನವನ್ನು ಬಿಟ್ಟುಬಿಡು” ಎಂದು ಬ್ರಹ್ಮವು ಹೇಳಲಾಗಿ (ಅಗ್ನಿಯು) ತನ್ನ ಎಲ್ಲಾ ವೇಗದಿಂದಲೂ ಪೂರ್ಣವಾದ ಉತ್ಸಾಹದಿಂದ ಕೂಡಿದ ವೇಗದಿಂದ, ಅದರ ಬಳಿಗೆ ಬಂದನು, ಆ ಹುಲ್ಲುಕಡ್ಡಿಯ ಹತ್ತಿರಕ್ಕೆ ಬಂದನು. ಅದನ್ನು ಸುಡುವದಕ್ಕೆ ಆಗಲಿಲ್ಲ, ಶಕ್ತನಾಗಲಿಲ್ಲ. ಆ ಜಾತವೇದನು ಹುಲ್ಲುಕಡ್ಡಿಯನ್ನು (ಕೂಡ) ಸುಡಲಾರದೆ ನಾಚಿಕೆಯಿಂದ ತಾನು ಹೇಳಿದ್ದನ್ನು ನಡೆಯಿಸಲಾರದವನಾಗಿ ಅಲ್ಲಿಂದಲೇ, ಆ ಯಕ್ಷನ ಬಳಿಯಿಂದಲೇ, “ಇದು ಯಾವ ಯಕ್ಷನೋ ಎಂಬುದನ್ನು ಬಿಡಿಸಿ ಗೊತ್ತುಪಡಿಸಲಾರದೆಹೋದೆನು” ಎಂದು ದೇವತೆಗಳ ಬಳಿಗೆ ಹಿಂತಿರುಗಿದನು.

(ಉಪನಿಷತ್ತು)

ಅಥ ವಾಯುಮಬ್ರುವನ್ ವಾಯವೇತ-

ದ್ವಿಜಾನೀಹಿ ಕಿಮೇತದ್ಯಕ್ಷಮಿತಿ ತಥೇತಿ

|| ೭ ||

ತದಭ್ಯದ್ರವತ್ ತಮಭ್ಯವದತ್ ಕೋಽಸೀತಿ ವಾಯುರ್ವಾ

ಅಹಮಸ್ಮೀತ್ಯಬ್ರವೀನ್ಮಾತರಿಶ್ವಾ ವಾ ಅಹಮಸ್ಮೀತಿ

|| ೮ ||

ತಸ್ಮಿಗ್ಂಸ್ತ್ವಯಿ ಕಿಂ ವೀರ್ಯಮಿತ್ಯಪೀದಗ್ಂ

ಸರ್ವಮಾದದೀಯ ಯದಿದಂ ಪ್ರಥಿವ್ಯಾಮಿತಿ

|| ೯ ||

1. ಈ (ವಾ||) ಪಾಠವೇ ಉತ್ತಮ.

2. ತಾನೇ ಎಲ್ಲವನ್ನೂ ಸುಡುವೆನು ಎಂಬ ಅಭಿಮಾನವುಳ್ಳ.

ತಸ್ಮೈ ತೃಣಂ ನಿದಧಾವೇತದಾದತ್ಸ್ಮೇತಿ ತದುಪಪ್ರೇಯಾಯ
 ಸರ್ವಜವೇನ ತನ್ನ ಶಶಾಕಾದಾತುಂ ಸ ತತ ಏವ
 ನಿವವೃತೇ ನೈತದಶಕಂ ವಿಜ್ಞಾತುಂ ಯದೇತದ್ ಯಕ್ಷಮಿತಿ

|| ೧೦ ||

೭-೧೦. ಆಮೇಲೆ ವಾಯುವನ್ನು ಕುರಿತು “ವಾಯುವೆ, ಇದು ಯಾವ ಯಕ್ಷನೋ ಅದನ್ನು ತಿಳಿದುಕೊಂಡು ಬಾ” ಎಂದರು. “ಆಗಲಿ!” ಎಂದು ಅದರ ಬಳಿಗೆ ಓಡಿದನು. ಅವನನ್ನು “ನೀನು ಯಾರು?” ಎಂದು ಕೇಳಿತು. “ವಾಯುವೇ ನಾನಾಗಿರುವೆನು, ನಾನು ಮಾತರಿಶ್ವನೇ ಆಗಿರುವೆನು” ಎಂದನು. “ಆ ನಿನ್ನಲ್ಲಿರುವ ವೀರ್ಯವು ಯಾವದು?” ಎನ್ನಲು “ಈ ಪೃಥಿವಿಯಲ್ಲಿ ಯಾವ ಯಾವದು ಇದೆಯೋ ಇದನ್ನೆಲ್ಲ ಎತ್ತಿಕೊಂಡೇನು” ಎಂದನು. “ಇದನ್ನು ಎತ್ತಿಕೊ!” ಎಂದು ಅವನೆದುರಿಗೆ ಹುಲ್ಲುಕಡ್ಡಿಯನ್ನು ಇಟ್ಟಿತು. ತನ್ನ ಎಲ್ಲಾ ವೇಗದಿಂದಲೂ ಅದರ ಬಳಿಗೆ ಬಂದನು ; ಅದನ್ನು ಎತ್ತಿಕೊಳ್ಳುವುದಾಗಲಿಲ್ಲ. “ಇದು ಯಾವ ಯಕ್ಷನೆಂಬುದನ್ನು ತಿಳಿಯುವದಕ್ಕೆ ಶಕ್ತನಾಗಲಿಲ್ಲ” ಎಂದು ಅವನು ಅಲ್ಲಿಂದಲೇ ಹಿಂತಿರುಗಿದನು.

(ಭಾಷ್ಯ)

೭೧. ಅಥ ಅನಂತರಂ ವಾಯುಮಬ್ರುವನ್ ಹೇ ವಾಯೋ ಏತದ್ ವಿಜಾನೀಹಿ ಇತ್ಯಾದಿ ಸಮಾನಾರ್ಥಂ ಪೂರ್ವೇಣ | ವಾನಾತ್ ಗಮನಾತ್, ಗನ್ಧನಾದ್ವಾ ವಾಯುಃ | ಮಾತರಿ ಅನ್ತರಿಕ್ಷೇ ಶ್ವಯತೀತಿ ಮಾತರಿಶ್ವಾ | ಇದಂ ಸರ್ವಮಪಿ ಆದದೀಯ ಗೃಹ್ಣೀಯಾಮ್ | ಯದಿದಂ ಪೃಥಿವ್ಯಾಮ್ ಇತ್ಯಾದಿ ಸಮಾನಮೇವ ||

(ಭಾಷ್ಯಾರ್ಥ)

ಆಮೇಲೆ ಆ ಬಳಿಕ (ಅವರು) ವಾಯುವನ್ನು ಕುರಿತು ಇಂತೆಂದರು : ಎಲೈ ವಾಯುವೆ, “ಅದನ್ನು ತಿಳಿದುಕೊಂಡು ಬಾ” (ಎಂದು ಮುಂತಾಗಿರುವ) ಗ್ರಂಥ ಭಾಗವು ಹಿಂದಿನ (ಗ್ರಂಥಭಾಗದಂತೆ) ಅದೇ ಅರ್ಥವುಳ್ಳದ್ದಾಗಿರುತ್ತದೆ. ಬೀಸುವದರಿಂದ ಎಂದರೆ ಚಲಿಸುವದರಿಂದ ಅಥವಾ ವಾಸನೆಯನ್ನು ಕೊಡುವದರಿಂದ¹ ವಾಯುವೆಂದುಹೆಸರು. ಮಾತೃವಿನಲ್ಲಿ ಎಂದರೆ ಅಂತರಿಕ್ಷದಲ್ಲಿ (ಶ್ವಯತಿ) ಚಲಿಸುತ್ತಾನಾದ್ದರಿಂದ ಮಾತರಿಶ್ವನೆಂದು ಹೆಸರು. ಇದೆಲ್ಲವನ್ನೂ ಎತ್ತಿಕೊಂಡೇನು, ಎಂದರೆ ತೆಗೆದುಕೊಂಡೇನು (ಎಂದರ್ಥ). “ಈ ಪೃಥಿವಿಯಲ್ಲಿ

1. ವಾ ಗತಿಗನ್ಧನಯೋಃ - ಹೋಗು, ವಾಸನೆ ಕೊಡು ಎಂಬರ್ಥದ ‘ವಾ’ ಧಾತುವಿನಿಂದ ವಾಯುವೆಂಬ ಮಾತು ಹುಟ್ಟಿದೆ ಎಂದು ಭಾವ.

ಯಾವಯಾವದು ಇದೆಯೋ” ಎಂದು ಮುಂತಾಗಿರುವ (ಗ್ರಂಥಭಾಗವು ಹಿಂದಿನ ಮಂತ್ರಕ್ಕೂ ಈ ಮಂತ್ರಕ್ಕೂ) ಸಮಾನವಾಗಿಯೇ (ಇದೆ).

(ಉಪನಿಷತ್ತು)

ಅಥೇಂದ್ರಮಬ್ರುವನ್ ಮಘವನ್ನೇತದ್ವಿಜಾನೀಹಿ

ಕಿಮೇತದ್ಯಕ್ಷಮಿತಿ ತಥೇತಿ | ತದಭ್ಯದ್ರವತ್ ತಸ್ಮಾತ್ ತಿರೋದಧೇ || ೧೧ ||

೧೧. ಆಮೇಲೆ ಇಂದ್ರನನ್ನು ಕುರಿತು “ಮಘವಂತನೆ, ಇದು ಯಾವ ಯಕ್ಷನೋ ಅದನ್ನು ತಿಳಿದುಕೊಂಡು ಬಾ” ಎಂದರು. “ಆಗಲಿ!” ಎಂದು ಅದರ ಬಳಿಗೆ ಓಡಿದನು. (ಅದು) ಅವನಿಂದ ಮರೆಯಾಯಿತು.

(ಭಾಷ್ಯ)

೨೨. ಅಥ ಇಂದ್ರಮಬ್ರುವನ್ “ಮಘವನ್ ಏತದ್ವಿಜಾನೀಹಿ” ಇತ್ಯಾದಿ ಪೂರ್ವವತ್ | ಇಂದ್ರಃ ಪರಮೇಶ್ವರಃ, ಮಘವಾನ್¹ ಬಲವತ್ತ್ವಾತ್ | ತಥೇತಿ ತದಭ್ಯದ್ರವತ್ | ತಸ್ಮಾತ್ ಇಂದ್ರಾತ್ ಆತ್ಮಸಮೀಪಂ ಗತಾತ್ ತದ್ ಬ್ರಹ್ಮ ತಿರೋದಧೇ ತಿರೋಭೂತಮ್ | “ಇಂದ್ರಸ್ಯ ಇಂದ್ರತ್ವಾಭಿಮಾನೋಽತಿತರಾಂ ನಿರಾಕರ್ತವ್ಯಃ” ಇತ್ಯತಃ ಸಂವಾದಮಾತ್ರಮಪಿ ನಾದಾತ್ ಬ್ರಹ್ಮ ಇಂದ್ರಾಯ ||

(ಭಾಷ್ಯಾರ್ಥ)

ಆಮೇಲೆ ಇಂದ್ರನನ್ನು ಕುರಿತು “ಮಘವಂತನೆ, ಇದನ್ನು ತಿಳಿದುಕೊಂಡು ಬಾ” ಎಂಬುದೇ ಮುಂತಾದ (ಗ್ರಂಥಭಾಗಕ್ಕೆ ಹಿಂದಿನಂತೆಯೇ) ಸಮಾನವಾದ (ಅರ್ಥವನ್ನು) ಹೇಳಬೇಕು. ಇಂದ್ರನೆಂದರೆ ಹೆಚ್ಚಿನ ಒಡೆಯನು.² ಬಲವುಳ್ಳವನಾದ್ದರಿಂದ³ ಮಘವಂತ(ನೆಂದು ಅವನಿಗೆ ಹೆಸರು). “ಆಗಲಿ!” ಎಂದು (ಇಂದ್ರನು) ಆ (ಬ್ರಹ್ಮದ) ಬಳಿಗೆ ಓಡಿದನು. ತನ್ನ ಬಳಿಗೆ ಬಂದ ಆ

1. “ಮಘವಾ” ಎಂದು (ವಾ||) ಪಾಠ.

2. ಇಂದ್ರನೆಂದರೆ ಪರಮೇಶ್ವರನು, ಎಲ್ಲರಿಗೂ ಒಡೆಯನು. ನಿಜವಾಗಿ ನೋಡಿದರೆ ಪರಮಾತ್ಮನೇ ಇಂದ್ರನು, ಆ ಹೆಸರಿಗೆ ಮತ್ತೆ ಯಾವ ವ್ಯಕ್ತಿಯೂ ತಕ್ಕದ್ದಲ್ಲ. ಐ.೧-೨ ನೋಡಿ. ಆದರೆ ದೇವತೆಗಳಿಗೆ ಒಡೆಯನೆಂಬರ್ಥದಲ್ಲಿ ಈ ಹೆಸರು ವ್ಯಾವಹಾರಿಕ ದೃಷ್ಟಿಯಿಂದ ಒಬ್ಬ ದೇವತೆಗೆ ಬಂದಿದೆ.

3. ಉಪಾಸಕರಿಗೆ ಬಲವನ್ನು ಕೊಡುವದರಿಂದ ಮಘವಂತನೆಂಬ ಹೆಸರು ಇಂದ್ರನಿಗೆ ಬಂದಿದೆ ಎಂದು ಭಾವ. ‘ಯಜ್ಞವತ್ತ್ವಾತ್’ ಎಂಬ (ಹಿ||) ಪಾಠವೂ ಉಂಟು ; ಅದಕ್ಕೂ ಶತಪಥ ಬ್ರಾಹ್ಮಣದಲ್ಲಿ (೪-೧-೨-೧೫, ೧೬) ಆಧಾರವಿದೆ. ‘ಇಂದ್ರೋ ವೈ ಯಜ್ಞಸ್ಯ ನೇತಾ ತಸ್ಮಾದಾಹ ಮಘವನ್ನಿತಿ’ ಎಂದು ವಾ|| ಪಾಠ ; ‘ಮಖಿವಾನ್ ಹ ವೈ ತಂ ಮಘವಾನಿತ್ಯಾ ಚಕ್ಷತೇ ಪರೋಕ್ಷಮ್’ ಎಂದು ಕಾಣ್ವಪಾಠದಲ್ಲಿದೆಯಂತೆ.

ಇಂದ್ರನಿಂದ ಆ ಬ್ರಹ್ಮವು ಮರೆಯಾಯಿತು. ಇಂದ್ರನ 'ತಾನು ಇಂದ್ರನು' ಎಂಬ ಅಭಿಮಾನವನ್ನು ತೀರ ತೊಲಗಿಸಬೇಕು- ಎಂಬ ಕಾರಣದಿಂದ (ಇಂದ್ರನಿಗೆ) ಬ್ರಹ್ಮವು ಬರಿಯ ಸಂವಾದವನ್ನುಕೂಡ ಕೊಡಲಿಲ್ಲ.¹

ಇಂದ್ರನಿಗೆ ಉಮೆಯ ಉಪದೇಶ

(ಉಪನಿಷತ್ತು)

ಸ ತಸ್ಮಿನ್ನೇವಾಕಾಶೇ ಸ್ತ್ರಿಯಮಾಜಗಾಮ ಬಹುಶೋಭ-
ಮಾನಾಮುಮಾಗ್ಂ ಹೈಮವತೀಂ ತಾಗ್ಂ ಹೋವಾಚ

ಕಿಮೇತದ್ಯಕ್ಷಮಿತಿ

|| ೧೨ ||

೧೨. ಅವನು ಅದೇ ಆಕಾಶದಲ್ಲಿ (ಒಬ್ಬ) ಸ್ತ್ರೀಯನ್ನು— ಬಹುವಾಗಿ ಶೋಭಿಸುವ ಹೈಮವತಿಯಾದ ಉಮೆಯನ್ನು— ಬಳಿ ಸಾರಿದನು. ಆಕೆಯನ್ನು “ಇದು ಯಾವ ಯಕ್ಷನು?” ಎಂದು ಕೇಳಿದನು.

(ಭಾಷ್ಯ)

೭೩. ತದ್ಯಕ್ಷಂ ಯಸ್ಮಿನ್ನಾಕಾಶೇ ಆಕಾಶಪ್ರದೇಶೇ ಆತ್ಮಾನಂ ದರ್ಶಯಿತ್ವಾ ತಿರೋಭೂತಮ್, ಇಂದ್ರಶ್ಚ ಬ್ರಹ್ಮಣಸ್ತಿರೋಧಾನಕಾಲೇ ಯಸ್ಮಿನ್ ಆಕಾಶೇ ಆಸೀತ್ ಸ ಇಂದ್ರಃ ತಸ್ಮಿನ್ನೇವಾಕಾಶೇ ತಸ್ಮೌ 'ಕಿಂ ತದ್ ಯಕ್ಷಮ್?' ಇತಿ ಧ್ಯಾಯನ್ | ನ ನಿವವೃತೇ ಅಗ್ನ್ಯಾದಿವತ್ | ತಸ್ಯ ಇಂದ್ರಸ್ಯ ಯಕ್ಷೇ ಭಕ್ತಿಂ ಬುದ್ಧ್ವಾ ವಿದ್ಯಾ ಉಮಾರೂಪಿಣೀ ಪ್ರಾದುರಭೂತ್ ಸ್ತ್ರೀರೂಪಾ | ಸ ಇಂದ್ರಃ ತಾಮ್ ಉಮಾಂ ಬಹುಶೋಭಮಾನಾಮ್ | ಸರ್ವೇಷಾಂ ಹಿ ಶೋಭಮಾನಾನಾಂ ಶೋಭ(ಮಾ)ನತಮಾ ವಿದ್ಯಾ | ತದಾ 'ಬಹುಶೋಭಮಾನಾ' ಇತಿ ವಿಶೇಷಣಮ್ ಉಪಪನ್ನಂ ಭವತಿ | ಹೈಮವತೀಂ ಹೇಮಕೃತಾಭರಣವತೀಮಿವ ಬಹುಶೋಭ ಮಾನಾಮಿತ್ಯರ್ಥಃ | ಅಥವಾ ಉಮೈವ ಹಿಮವತೋ ದುಹಿತಾ ಹೈಮವತೀ ನಿತ್ಯಮೇವ ಸರ್ವಜ್ಞೇನೇಶ್ವರೇಣ ಸಹ ವರ್ತತ ಇತಿ ಜ್ಞಾತುಂ ಸಮರ್ಥಾ ಇತಿ ಕೃತ್ವಾ ತಾಮ್ ಉಪಜಗಾಮ | ಇಂದ್ರಃ ತಾಂ ಹ ಉಮಾಂ ಕಿಲ ಉವಾಚ ಪಪ್ರಚ್ಛ ಬ್ರೂಹಿ ಕಿಮ್ ಏತದ್ ದರ್ಶಯಿತ್ವಾ ತಿರೋಭೂತಂ ಯಕ್ಷಮಿತಿ ||

1. ಇದರಿಂದ ಇಂದ್ರನಿಗೆ ತನ್ನ ಒಡತನವು ಎಲ್ಲೆಲ್ಲಿಯೂ ನಡೆಯುವದೆಂಬ ದುರಭಿಮಾನವು ಹೋಗುವದಕ್ಕೆ ಕಾರಣವಾಯಿತು ; ಯಕ್ಷನು ಯಾರೆಂಬುದನ್ನು ವಿಚಾರಿಸುವ ಬುದ್ಧಿಯೂ ಬಂದಿತು.

(ಭಾಷ್ಯಾರ್ಥ)

ಆ ಯಕ್ಷನು ಯಾವ ಆಕಾಶದಲ್ಲಿ ಎಂದರೆ ಆಕಾಶದ ಪ್ರದೇಶದಲ್ಲಿ¹ ತನ್ನನ್ನು (ತಾನೇ) ತೋರಿಸಿ ಮರೆಯಾಯಿತೋ, ಮತ್ತು ಬ್ರಹ್ಮವು ಮರೆಯಾದ ಕಾಲದಲ್ಲಿ ಇಂದ್ರನು ಯಾವ ಆಕಾಶದಲ್ಲಿ ಇದ್ದನೋ, ಆ ಇಂದ್ರನು ಅದೇ ಆಕಾಶದಲ್ಲಿಯೇ 'ಆ ಯಕ್ಷನು ಯಾವದು?' ಎಂದು ಯೋಚಿಸಿಕೊಳ್ಳುತ್ತಾ ನಿಂತುಕೊಂಡಿದ್ದನು, ಅಗ್ನಿಯೇ ಮೊದಲಾದವರಂತೆ ಹಿಂತಿರುಗಲಿಲ್ಲ. ಆ ಇಂದ್ರನಿಗೆ ಯಕ್ಷನಲ್ಲಿದ್ದ ಭಕ್ತಿಯನ್ನು ಮನದಂದು **ವಿದ್ಯೆಯು ಉಮಾರೂಪದಿಂದ** ಸ್ತ್ರೀಯಾಗಿ ಕಾಣಿಸಿ ಕೊಂಡಿತು.

ಆ ಇಂದ್ರನು ಬಹುವಾಗಿ ಶೋಭಿಸುತ್ತಲಿದ್ದ ಆ ಉಮೆಯನ್ನು- ಶೋಭಿಸುವ (ವಿದ್ಯೆ)ಗಳಲ್ಲೆಲ್ಲ (ಬ್ರಹ್ಮ)ವಿದ್ಯೆಯು² ಹೆಚ್ಚಾಗಿ ಶೋಭಿಸುತ್ತಿರುವದಲ್ಲವೆ? (ಆದ್ದರಿಂದ ಇಲ್ಲಿ ಬ್ರಹ್ಮವಿದ್ಯೆಯೆಂಬ ಅರ್ಥವನ್ನು ಇಟ್ಟುಕೊಂಡರೆ) ಆಗ 'ಬಹುವಾಗಿ ಶೋಭಿಸುವ' ಎಂಬ ವಿಶೇಷಣವು ಹೊಂದುತ್ತದೆ. ಹೈಮವತಿಯಾದ ಎಂದರೆ ಚೆನ್ನದಿಂದ ಮಾಡಿದ ಆಭರಣಗಳನ್ನು ತೊಟ್ಟವಳಂತೆ ಬಹುವಾಗಿ ಶೋಭಿಸುತ್ತಿರುವ ಎಂದರ್ಥ. ಅಥವಾ ಹಿಮವಂತನ ಮಗಳಾದ³ ಉಮೆಯೇ ಇಲ್ಲಿ ಹೈಮವತಿ (ಎಂಬ ಶಬ್ದದಿಂದ ಹೇಳಲ್ಪಟ್ಟಿರುತ್ತಾಳೆಂದೂ ಅರ್ಥಮಾಡಬಹುದು. ಆಕೆಯು ಸರ್ವಜ್ಞನಾದ ಈಶ್ವರನೊಡನೆ⁴. ಯಾವಾಗಲೂ ಇರುವಳಾದ್ದರಿಂದ (ಆತನ ಸ್ವರೂಪವನ್ನು ಆಕೆಯೇ) ಬಲ್ಲಳು ಎಂದು ಆಕೆಯ ಬಳಿಗೆ ಬಂದನು. ಇಂದ್ರನು ಆ ಉಮಾದೇವಿಯನ್ನು- ಕುರಿತು ಇಂತೆಂದನಂತೆ : "ಇಗೋ ಇಲ್ಲಿ ಕಾಣಿಸಿಕೊಂಡು ಮರೆಯಾಯಿತಲ್ಲ, ಇದು ಯಾವ ಯಕ್ಷನು ?" ಎಂದು ಕೇಳಿದನಂತೆ.⁵

:::~::~

1. ಆಕಾಶವು ಒಂದೇ; ಆದ್ದರಿಂದ ಆ ಆಕಾಶ, ಈ ಆಕಾಶ- ಎಂದು ವ್ಯವಹರಿಸುವಾಗ ಅದರ ಪ್ರದೇಶವೆಂದೇ ಅರ್ಥವನ್ನು ಮಾಡಬೇಕೆಂದು ಭಾವ.
2. ಬ್ರಹ್ಮವಿದ್ಯೆಯು ಸರ್ವವಿದ್ಯೆಗಳಿಗಿಂತಲೂ ಹೆಚ್ಚಿನದು ; ಏಕೆಂದರೆ ಅದರಲ್ಲಿಯೇ ಮಿಕ್ಕ ಎಲ್ಲಾ ವಿದ್ಯೆಗಳೂ ಪರಿಸಮಾಪ್ತಿಯಾಗುತ್ತವೆ. ಮುಂ. ಭಾ.೧-೧-೧ ; ಗೀ. ಭಾ.೧೦-೩೨.
3. ಹೈಮವತಿ ಎಂಬ ಶಬ್ದಕ್ಕೆ ಚೆನ್ನದಿಂದ ಮಾಡಿದ ಆಭರಣವುಳ್ಳವಳು ಎಂದು ಒಂದು ಅರ್ಥ ; ಹಿಮವಂತನ ಮಗಳಾದ ಎಂದು ಮತ್ತೊಂದು ಅರ್ಥ. ಉಮಾ, ಹೈಮವತೀ- ಎಂಬಿವೆರಡೂ ಪಾರ್ವತಿಯ ಹೆಸರೆಂದು ಪುರಾಣಪ್ರಸಿದ್ಧಿಯಿರುತ್ತದೆ.
4. ದಶೋಪನಿಷದ್ಭಾಷ್ಯಗಳ ಪೈಕಿ ಈ ಉಪನಿಷತ್ತು ಒಂದರಲ್ಲಿ ಮಾತ್ರ ಈಶ್ವರ ಶಬ್ದವನ್ನು 'ಶಿವ' ಎಂಬರ್ಥದಲ್ಲಿ ಆಚಾರ್ಯರು ಉಪಯೋಗಮಾಡಿರುತ್ತಾರೆ.
5. ತನ್ನ ಬುದ್ಧಿಯಿಂದ ಊಹಿಸಿ ತಿಳಿಯುವದಕ್ಕಿಂತಲೂ ಬಲ್ಲವರನ್ನು ಕೇಳಿ ತಿಳಿದುಕೊಳ್ಳುವದೇ ಆತ್ಮಜ್ಞಾನಕ್ಕೆ ಸರಿಯಾದ ದಾರಿಯೆಂಬುದನ್ನು ಇದು ಸೂಚಿಸುವದು.

ನಾಲ್ಕನೆಯ ಖಂಡ

(ಉಪನಿಷತ್ತು)

ಸಾ ಬ್ರಹ್ಮೇತಿ ಹೋವಾಚ ಬ್ರಹ್ಮಣೋ ವಾ ಏತದ್ವಿಜಯೇ
ಮಹೀಯಧ್ವಮಿತಿ ತತೋ ಹೈವ ವಿದಾಙ್ಚಕಾರ ಬ್ರಹ್ಮೇತಿ

|| ೧ ||

೧. ಆಕೆಯು “(ಅದು) ಬ್ರಹ್ಮವು” ಎಂದು ಹೇಳಿದಳಂತೆ. “ಬ್ರಹ್ಮದ ವಿಜಯದಲ್ಲಿಯೇ ಹೀಗೆ ಮಹಿಮಾವಂತರಾದಿರಿ” ಎಂದು (ನುಡಿದಳಂತೆ). ಆದರಿಂದಲೇ (ಅವನು ಅದು) ಬ್ರಹ್ಮವೆಂದು ತಿಳಿದುಕೊಂಡನಂತೆ.

(ಭಾಷ್ಯ)

೨೪. ಸಾ ಬ್ರಹ್ಮೇತಿ ಹೋವಾಚ ಹ ಕಿಲ | ಬ್ರಹ್ಮಣಃ ವೈ^೧ ಈಶ್ವರಸ್ಯೈವ ವಿಜಯೇ; ಈಶ್ವರೇಣೈವ ಜಿತಾ ಅಸುರಾಃ, ಯೂಯಂ ತತ್ರ ನಿಮಿತ್ತಮಾತ್ರಂ | ತಸ್ಯೈವ ವಿಜಯೇ ಯೂಯಂ ಮಹೀಯಧ್ವಂ ಮಹಿಮಾನಂ ಪ್ರಾಪ್ನುಥ | ‘ಏತತ್’ ಇತಿ ಕ್ರಿಯಾವಿಶೇಷಣಾರ್ಥಮ್ | ಮಿಥ್ಯಾಭಿಮಾನಸ್ತು ಯುಷ್ಮಾಕಮ್ ‘ಅಸ್ಮಾಕಮೇವಾಯಂ ವಿಜಯೋಽಸ್ಮಾಕಮೇವಾಯಂ ಮಹಿಮಾ’ ಇತಿ | ತತಃ ತಸ್ಮಾದುಮಾವಾಕ್ಯಾತ್ ಹ ಏವ ವಿದಾಙ್ಚಕಾರ ಬ್ರಹ್ಮೇತಿ ಇನ್ದ್ರಃ | ಅವಧಾರಣಾತ್ ‘ತತೋ ಹೈವ’ ಇತಿ ; ನ ಸ್ವಾತನ್ತ್ರ್ಯೇಣ ||

(ಭಾಷ್ಯಾರ್ಥ)

ಆಕೆಯು “(ಅದು) ಬ್ರಹ್ಮವೇ” ಎಂದಳಂತೆ. ಹ ಎಂದರೆ ಅಂತೆ (ಎಂದರ್ಥ.)^೨ ಬ್ರಹ್ಮದ ವಿಜಯದಲ್ಲಿಯೇ, ಈಶ್ವರನ ಗೆಲುವಿನಿಂದಲೇ - ಈಶ್ವರನಿಂದಲೇ ಅಸುರರು ಜಿತರಾಗಿರುತ್ತಾರೆ ; ನೀವು ಇದರಲ್ಲಿ ನಿಮಿತ್ತಮಾತ್ರರಾಗಿರುತ್ತೀರಿ.^೩ ಆತನ ವಿಜಯ ದಲ್ಲಿಯೇ- ನೀವು ಮಹಿಮಾವಂತರಾದಿರಿ, ಮಹಿಮೆಯನ್ನು ಪಡೆದಿರುತ್ತೀರಿ. ಏತತ್ ಎಂಬುದು (ಹೀಗೆ ಮಹಿಮೆಯನ್ನು ಪಡೆದಿರುತ್ತೀರಿ) ಎಂದು (ಮಹೀಯಧ್ವಮ್ ಎಂಬ) ಕ್ರಿಯೆಗೆ ವಿಶೇಷಣವನ್ನು ಹೇಳುವದಕ್ಕೆ^೪ (ಬಂದಿದೆ). ಆದರೂ ನಿಮಗೆ ‘ಈ ವಿಜಯವು ನಮ್ಮದೇ, ಈ ಮಹಿಮೆಯು ನಮ್ಮದೇ’ ಎಂದು ತಪ್ಪಾದ ಅಭಿಮಾನವುಂಟಾಗಿರುತ್ತದೆ- ಎಂದು (ನುಡಿದಳಂತೆ).

1. ಈ ಮಾತು (ಆ||) ಪಾಠದಲ್ಲಿ ಬಿಟ್ಟುಹೋಗಿದೆ.

2. ಹ ಎಂಬುದನ್ನು ಹಿಂದೆ ನಡೆದದ್ದರ ನೆನಪುಕೊಡುವದಕ್ಕಾಗಿ ಉಪಯೋಗಿಸಿದೆ. ತೈ. ಭಾ. ೧-೫ ನೋಡಿ.

3. ನಿಮ್ಮನ್ನು ನೆಪವಾಗಿ ಉಪಯೋಗಿಸಿಕೊಂಡು ಪರಮೇಶ್ವರನೇ ಅಸುರರನ್ನು ಸೋಲಿಸಿರುತ್ತಾನೆ.

4. ‘ಈ ವಿಜಯದಲ್ಲಿ’ ಎಂದು ವಿಜಯಕ್ಕೆ ವಿಶೇಷಣವಲ್ಲ.

ಆದ್ದರಿಂದಲೇ ಎಂದರೆ ಆ ಉಮೆಯ ವಾಕ್ಯದಿಂದಲೇ ಇಂದ್ರನು (ಅದು) ಬ್ರಹ್ಮವೆಂದು ತಿಳಿದುಕೊಂಡನಂತೆ. 'ಅದರಿಂದಲೇ' ಎಂದು ಒತ್ತಿಹೇಳಿರುವದರಿಂದ (ತಾನೇ) ಸ್ವತಂತ್ರವಾಗಿ¹ (ತಿಳಿದು) ಕೊಳ್ಳಲಿಲ್ಲ (ಎಂದು ಅಭಿಪ್ರಾಯ).

ಇಂದ್ರ, ವಾಯು, ಅಗ್ನಿ- ಇವರುಗಳ ಹೆಚ್ಚುಗಾರಿಕೆ

(ಉಪನಿಷತ್ತು)

ತಸ್ಮಾದ್ವಾ ಏತೇ ದೇವಾ ಅತಿತರಾಮಿವಾನ್ಯಾನ್ ದೇವಾನ್
ಯದಗ್ನಿರ್ವಾಯುರಿನ್ದ್ರಸ್ತೇ ಹ್ಯೇನನ್ನೇದಿಷ್ಠಂ ಪಸ್ಪೃಶುಸ್ತೇ
ಹ್ಯೇನತ್ ಪ್ರಥಮೋ ವಿದಾಇಕ್ಷಕಾರ ಬ್ರಹ್ಮೇತಿ

|| ೨ ||

೨. ಆದ್ದರಿಂದಲೇ ಅಗ್ನಿ, ವಾಯು, ಇಂದ್ರ- ಎಂಬ ಈ ದೇವತೆಗಳು ಮಿಕ್ಕ ದೇವತೆಗಳನ್ನು ಮೀರಿರುವರು. ಏಕೆಂದರೆ ಅವರೇ ಅತ್ಯಂತಸಮೀಪವಾದ ಇದನ್ನು ಮುಟ್ಟಿದರು ; ಏಕೆಂದರೆ ಅವರೇ ಇದನ್ನು ಬ್ರಹ್ಮವೆಂದು ಮೊದಲು ತಿಳಿದುಕೊಂಡರು.

(ಭಾಷ್ಯ)

೭೫. ಯಸ್ಮಾತ್ ಅಗ್ನಿವಾಯಿನ್ದ್ರಾ ಏತೇ ದೇವಾ ಬ್ರಹ್ಮಣಃ ಸಂವಾದ-
ದರ್ಶನಾದಿನಾ ಸಾಮೀಪ್ಯಮುಪಗತಾಃ, ತಸ್ಮಾತ್ ಸ್ವೈರ್ಗುಣೈಃ ಅತಿತರಾಮಿವ
ಶಕ್ತಿಗುಣಾದಿಮಹಾಭಾಗೈಃ ಅನ್ಯಾನ್ ದೇವಾನ್ ಅತಿತರಾಮ್ ಅತಿಶೇರತ ಇವ² ಏತೇ
ದೇವಾಃ | ಇವಶಬ್ದೋಽನರ್ಥಕಃ, ಅವಧಾರಣಾರ್ಥೋ ವಾ | ಯತ್ ಅಗ್ನಿಃ ವಾಯುಃ
ಇನ್ದ್ರಃ | ತೇ ಹಿ ದೇವಾ ಯಸ್ಮಾತ್ ಏನತ್ ಬ್ರಹ್ಮ ನೇದಿಷ್ಠಮ್ ಅನ್ತಿಕತಮಮ್
ಪ್ರಿಯತಮಂ ಪಸ್ಪೃಶುಃ ಸ್ಪೃಷ್ವವಂತಃ, ಯಥೋಕ್ತೈರ್ಬ್ರಹ್ಮಣಃ ಸಂವಾದಾದಿಪ್ರಕಾರೈಃ |
ತೇ ಹಿ ಯಸ್ಮಾಚ್ಚ ಹೇತೋಃ ಏನತ್ ಬ್ರಹ್ಮ ಪ್ರಥಮಃ ಪ್ರಥಮಾಃ ಪ್ರಧಾನಾಃ ಸನ್ತ
ಇತ್ಯೇತತ್ | ವಿದಾಇಕ್ಷಕಾರ³ ವಿದಾಇಕ್ಷಕ್ರುರಿತ್ಯೇತತ್ ಬ್ರಹ್ಮೇತಿ ||

(ಭಾಷ್ಯಾರ್ಥ)

ಅಗ್ನಿ, ವಾಯು, ಇಂದ್ರ- ಎಂಬ ಈ ದೇವತೆಗಳು ಬ್ರಹ್ಮದೊಡನೆ ಸಂಭಾಷಣೆ ಮಾಡುವದು, ಅದನ್ನು ಕಾಣುವದು- ಮುಂತಾದ ರೂಪದಿಂದ

1. ಗುರೂಪದೇಶವಿಲ್ಲದೇ ತಾನೇ ಬ್ರಹ್ಮಸ್ವರೂಪವನ್ನು ತಿಳಿಯುವದು ಕಷ್ಟ. ಮುಂ. ಭಾ.೧-೨-೧೨ ನೋಡಿ.
2. "ಅತಿತರಾಮ್ ಅತಿಶಯೇನ ಶೇರತೇ ಇವ" ಎಂಬ (ಆ||) ಪಾಠಕ್ಕಿಂತ ಈ (ವಾ||) ಪಾಠವು ಮೇಲು.
3. (ಆ||) ಪಾಠದಲ್ಲಿ ಈ ಮಾತು ಬಿಟ್ಟುಹೋಗಿದೆ.

ಅದರ ಸಾಮಾನ್ಯವನ್ನು ಹೊಂದಿದರಷ್ಟೆ ; ಈ ಕಾರಣದಿಂದ ತಮ್ಮ¹ ಗುಣಗಳಿಂದ ಮೀರಿರುತ್ತಾರೆ; ಶಕ್ತಿ, ಗುಣ- ಮುಂತಾದ ಮಹಾಭಾಗ್ಯಗಳಿಂದ ಮಿಕ್ಕ ದೇವತೆಗಳನ್ನು ಬಹಳವಾಗಿ ಈ ದೇವತೆಗಳು ಮೀರಿರುತ್ತಾರೆ. ಇಲ್ಲಿ ಇವ ಎಂಬ ಶಬ್ದಕ್ಕೆ ಅರ್ಥವಿಲ್ಲ ; ಅಥವಾ (ಅತಿತರಾಮೇವ, ಮೀರಿಯೇ ಇರುತ್ತಾರೆ ಎಂದು) ಅವಧಾರಣೆಗೋಸ್ಕರ ಪ್ರಯೋಗವಾಗಿದೆ ಎಂದಾದರೂ (ಇಟ್ಟುಕೊಳ್ಳಬಹುದು). ಅಗ್ನಿ, ವಾಯು, ಇಂದ್ರ- ಎಂಬವರಿದಾರಲ್ಲ, (ಇವರು ಇತರರನ್ನು ಮೀರಿರುತ್ತಾರೆ). ಏಕೆಂದರೆ ಆ ದೇವತೆಗಳು ಅತ್ಯಂತಸಮೀಪವಾಗಿರುವ ತೀರ ಹತ್ತಿರವಾಗಿರುವ ಪ್ರಿಯತಮವಾಗಿರುವ² ಈ ಬ್ರಹ್ಮವನ್ನು ಹಿಂದೆ ಹೇಳಿದ ಬ್ರಹ್ಮದೊಡನೆ ಸಂಭಾಷಣೆ ಮಾಡುವದೇ ಮುಂತಾದ ಪ್ರಕಾರಗಳಿಂದ ಮುಟ್ಟಿದರು, ಸೋಕುವರಾದರು. ಮತ್ತು ಏಕೆಂದರೆ ಅವರೇ ಈ ಬ್ರಹ್ಮವನ್ನು 'ಪ್ರಥಮಃ' ಎಂದರೆ ಮೊದಲನೆಯವರಾಗಿ, ಮುಖ್ಯರಾಗಿ ಎಂದರ್ಥ; 'ವಿದಾಂಚಕಾರ' ಎಂದರೆ ಬ್ರಹ್ಮವೆಂದು ಅರಿತುಕೊಂಡರು ಎಂದರ್ಥ.³

(ಉಪನಿಷತ್ತು)

ತಸ್ಮಾದ್ವಾ ಇನ್ದೋಽತಿತರಾಮಿವಾನ್ಯಾನ್ ದೇವಾನ್
ಸ ಹ್ಯೇನನ್ನೇದಿಷ್ಠಂ ಪಸ್ಪರ್ಶ ಸ ಹ್ಯೇನತ್ ಪ್ರಥಮೋ
ವಿದಾಂಚಕಾರ ಬ್ರಹ್ಮೇತಿ

|| ೩ ||

೩. ಆದ್ದರಿಂದಲೇ ಇಂದ್ರನು ಮಿಕ್ಕ ದೇವತೆಗಳನ್ನು ಮೀರಿರುವನು. ಏಕೆಂದರೆ ಅವನೇ ಅತ್ಯಂತ ಸಮೀಪವಾದ ಇದನ್ನು ಮುಟ್ಟಿದನು, ಏಕೆಂದರೆ ಅವನೇ ಮೊದಲು ಇದನ್ನು ಬ್ರಹ್ಮವೆಂದು ತಿಳಿದುಕೊಂಡನು.

(ಭಾಷ್ಯ)

೭೬. ಯಸ್ಮಾತ್ ಅಗ್ನಿವಾಯೂ ಅಪೀನ್ದ್ರವಾಕ್ಯಾದೇವ ವಿದಾಂಚಕೃತುಃ |
ಇನ್ದ್ರೇಣ ಹಿ ಉಮಾವಾಕ್ಯಾತ್ ಪ್ರಥಮಂ ಶ್ರುತಂ ಬ್ರಹ್ಮೇತಿ⁴ | ತಸ್ಮಾದ್ವೈ ಇನ್ದ್ರಃ

1. ಐಶ್ವರ್ಯಗುಣೈಃ (ಆ||) ಎಂಬ ಪಾಠದಲ್ಲಿ ಈಶ್ವರನ ಗುಣಗಳಿಂದ ಎಂದು ಅರ್ಥಮಾಡಬೇಕಾಗುವದು. ಈಶ್ವರತ್ವವು ಬ್ರಹ್ಮಜ್ಞಾನವನ್ನು ನೇರಾಗಿ ಅಥವಾ ಪರಂಪರೆಯಿಂದ ಕಂಡುಕೊಂಡದ್ದಕ್ಕೆ ಅನುಗುಣವಾಗಿ ತೋರಿಕೊಂಡಿದೆ ಎಂಬರ್ಥವನ್ನು ಆಗ ತೆಗೆಯಬಹುದು.
2. ವಸ್ತು ಹತ್ತಿರವಾದಷ್ಟೂ ಪ್ರಿಯವಾಗಿರುತ್ತದೆ.
3. ಇಲ್ಲಿ ಮೂಲದಲ್ಲಿ ಏಕವಚನವಿದ್ದರೂ ಅರ್ಥಕ್ಕನುಗುಣವಾಗಿ ಬಹುವಚನವನ್ನೇ ಗ್ರಹಿಸಬೇಕು ಎಂದು ಭಾವ.
4. 'ಅತಃ' (ಆ||) ಎಂಬ ಮಾತು ಹೆಚ್ಚು.

ಅತಿತರಾಮಿವ ಅತಿಶೇತೇ ಇವ¹ ಅನ್ಯಾನ್ ದೇವಾನ್ | 'ಸ ಹ್ಯೇನತ್ ನೇದಿಷ್ಠಂ ಪಸ್ವರ್ಶ ಯಸ್ಮಾತ್ | ಸ ಹ್ಯೇನತ್ ಪ್ರಥಮೋ ವಿದಾಂಚಕಾರ ಬ್ರಹ್ಮೇತಿ' | ಉಕ್ತಾರ್ಥಂ ವಾಕ್ಯಮ್ ||

(ಭಾಷ್ಯಾರ್ಥ)

ಅಗ್ನಿ, ವಾಯು- ಇವರಿಬ್ಬರುಕೂಡ ಇಂದ್ರನ ವಾಕ್ಯದಿಂದಲೇ ತಿಳಿದು ಕೊಂಡರು ; ಇಂದ್ರನೇ ಉಮೆಯು ಹೇಳಿದ್ದನ್ನು ಕೇಳಿ ಮೊದಲು ಇದು ಬ್ರಹ್ಮವೆಂದು ತಿಳಿದುಕೊಂಡನು. ಆದ್ದರಿಂದಲೇ ಇಂದ್ರನು ಮಿಕ್ಕ ದೇವತೆಗಳನ್ನು ಮೀರಿಸುತ್ತಾನೆ. "ಸ ಹ್ಯೇನತ್....." (ಏಕೆಂದರೆ ಅವನೇ ಅತ್ಯಂತ ಸಮೀಪವಾದ ಇದನ್ನು ಮುಟ್ಟಿದನು, ಏಕೆಂದರೆ ಅವನೇ ಮೊದಲು ಇದನ್ನು ಬ್ರಹ್ಮವೆಂದು ತಿಳಿದುಕೊಂಡನು)- ಈ ವಾಕ್ಯಕ್ಕೆ (ಹಿಂದಿನ ಮಂತ್ರದಲ್ಲಿಯೇ) ಅರ್ಥವನ್ನು ಹೇಳಿದ್ದಾಗಿದೆ.

ಬ್ರಹ್ಮದ ಸೋಪಾದಿಕ ಉಪದೇಶ

(ಉಪನಿಷತ್ತು)

ತಸ್ಯೈಷ ಆದೇಶೋ ಯದೇತದ್ವಿದ್ಯುತೋ ವ್ಯದ್ಯುತದಾಶಿ

ಇತೀನ್ಯಮಾಮಿಷದಾಶಿ ಇತ್ಯಧಿದೈವತಮ್

|| ೪ ||

೪. ಅದಕ್ಕೆ ಇದು ಆದೇಶವು 'ಮಿಂಚಿನ ಹೊಳಪಿನಂತೆ' ಎಂದೂ 'ಕಣ್ಣು ಮಿಟುಕಿಸಿದಂತೆ' ಎಂದೂ ಇದೇ ಆದೇಶವು. ಇದು ಅಧಿದೈವತವು.

(ಭಾಷ್ಯ)

೭೭. ತಸ್ಯ ಪ್ರಕೃತಸ್ಯ ಬ್ರಹ್ಮಣಃ ಏಷ ಆದೇಶಃ ಉಪಮೋಪದೇಶಃ | ನಿರುಪಮಸ್ಯ ಬ್ರಹ್ಮಣೋ ಯೇನೋಪಮಾನೇನೋಪದೇಶಃ ಸೋಽಯಮಾದೇಶ ಇತ್ಯುಚ್ಯತೇ | ಕಿಂ ತತ್? ಯದೇತತ್ ಪ್ರಸಿದ್ಧಂ ಲೋಕೇ ವಿದ್ಯುತಃ ವ್ಯದ್ಯುತತ್ ವಿದ್ಯೋತನಂ ಕೃತವದಿತ್ಯೇತದನುಪಪನ್ನಮ್ ಇತಿ ವಿದ್ಯುತೋ ವಿದ್ಯೋತನಮ್ ಇತಿ ಕಲ್ಪತೇ | ಆ ಇತ್ಯುಪಮಾರ್ಥೇ | ವಿದ್ಯುತೋ ವಿದ್ಯೋತನಮಿವ ಇತ್ಯರ್ಥಃ | 'ಯಥಾ ಸಕೃದ್ವಿದ್ಯುತ್ತಮ್' (ಬೃ.೨-೩-೬) ಇತಿ ಶ್ರುತ್ಯನ್ತರೇ ಚ ದರ್ಶನಾತ್ | ವಿದ್ಯುದಿವ ಹಿ ಸಕೃದಾತ್ಮಾನಂ ದರ್ಶಯಿತ್ವಾ ತಿರೋಭೂತಂ ಬ್ರಹ್ಮ ದೇವೇಭ್ಯಃ | ಅಥವಾ ವಿದ್ಯುತಃ | ತೇಜಃ ಇತ್ಯಧ್ಯಾಹಾರ್ಯಮ್ | ವ್ಯದ್ಯುತತ್ ವಿದ್ಯೋತಿತವತ್ ಆಶಿ ಇವ | ವಿದ್ಯುತಸ್ತೇಜಃ ಸಕೃದ್ವಿದ್ಯೋತಿತವದಿವ ಇತ್ಯಭಿಪ್ರಾಯಃ | ಇತಿಶಬ್ದಃ ಆದೇಶಪ್ರತಿನಿರ್ದೇಶಾರ್ಥಃ

1. (ಮ||) "ಅತಿತರಾಮ್ ಅತಿಶಯೇನ ಶೇತೇ" ಎಂಬ (ಅ||) ಪಾಠಕ್ಕಿಂತ ಇದೇ ಮೇಲು.

‘ಇತ್ಯಯಮಾದೇಶಃ’ ಇತಿ । ‘ಇಚ್ಛಬ್ಧಃ’ ಸಮುಚ್ಚಯಾರ್ಥಃ । ಅಯಂ ಚಾಪರಸ್ತಸ್ಯಾದೇಶಃ । ಕೋಽಸೌ ? ನ್ಯಮಿಮಿಷತ್ ಯಥಾ ಚಕ್ಷುಃ । ನ್ಯಮಿಮಿಷತ್ ನಿಮೇಷಂ ಕೃತವತ್ । ಸ್ವಾರ್ಥೇ ಣಿಚ್ಛ । ಉಪಮಾರ್ಥ ಏವಾಽಽಕಾರಃ । ಚಕ್ಷುಷೋ ವಿಷಯಂ ಪ್ರತಿ ಪ್ರಕಾಶತಿರೋಭಾವ ಇವ ಚೇತ್ಯರ್ಥಃ । ಇತ್ಯಧಿದೈವತಂ ದೇವತಾವಿಷಯಂ ಬ್ರಹ್ಮಣ ಉಪಮಾನದರ್ಶನಮ್ ॥

(ಭಾಷ್ಯಾರ್ಥ)

ಆ ಪ್ರಕೃತವಾದ ಬ್ರಹ್ಮಕ್ಕೆ ಇದು ಆದೇಶವು, ಎಂದರೆ ಉಪಮೆಯ ಉಪದೇಶವು. ಯಾವ ಹೋಲಿಕೆಯೂ ಇಲ್ಲದ¹ ಬ್ರಹ್ಮಕ್ಕೆ ಯಾವ ಹೋಲಿಕೆಯನ್ನು ಕೊಟ್ಟು (ಅದನ್ನು) ಉಪದೇಶಿಸಿರುವುದೋ ಅದನ್ನು ಇದು ಆದೇಶವು ಎಂದಿರುತ್ತದೆ. ಆ (ಉಪಮಾನವು) ಯಾವದು? - ಎಂದರೆ ಹೇಳಲಾಗುತ್ತದೆ : ಲೋಕದಲ್ಲಿ ಹೀಗೆಂದು ಪ್ರಸಿದ್ಧವಾಗಿರುತ್ತದೆಯಲ್ಲವೆ? (ಯಾವದೆಂದರೆ) ‘ಮಿಂಚಿನ ಹೊಳಪಿನಂತೆ’ ಮೂಲದಲ್ಲಿ ವ್ಯದ್ಯುತತ್ ಎಂಬ ಮಾತಿಗೆ ಹೊಳೆಯಿತು (ಎಂದೇ ಅರ್ಥವಾದರೂ) ಅದು ಹೊಂದುವದಿಲ್ಲವಾದ್ದರಿಂದ² “(ವಿದ್ಯುತೋ) ವಿದ್ಯೋತನಮ್” ಮಿಂಚಿನ (ಹೊಳಪು) ಎಂದೇ (ಅರ್ಥವನ್ನು) ಕಲ್ಪಿಸಿರುತ್ತೇವೆ. ಆ (‘ಅಂತೆ’) ಎಂಬ ಮಾತು ಹೋಲಿಕೆಯನ್ನು ತಿಳಿಸುವದಕ್ಕೆ (ಬಂದಿರುತ್ತದೆ). ಮಿಂಚಿನ ಹೊಳಪಿನಂತೆ ಎಂದು (ಒಟ್ಟು) ಅರ್ಥವಾಯಿತು. “ತಟ್ಟನೆ ಹೊಳೆದ ಮಿಂಚಿನಂತೆ” (ಬೃ.೨-೩-೭) ಎಂದು ಬೇರೊಂದು ಶ್ರುತಿಯಲ್ಲಿ (ಹೇಳಿರುವದು) ಕಂಡುಬರುತ್ತದೆಯಾದ್ದರಿಂದ (ಇದೇ ಅರ್ಥವು ಸರಿಯಾದದ್ದು). ಬ್ರಹ್ಮವು ದೇವತೆಗಳಿಗೆ ಮಿಂಚಿನಂತೆ ಧಳಾರನೆ ಕಾಣಿಸಿಕೊಂಡು ಕಾಣದಂತಾಯಿತಲ್ಲವೆ? (ಈ ಉಪಮಾನವು ಅದನ್ನು ತಿಳಿಸುವದು). ಅಥವಾ ವಿದ್ಯುತಃ (ಮಿಂಚಿನ) ಎಂಬ (ಮಾತಿನಮುಂದೆ) ‘ತೇಜಃ’ (ಹೊಳಪು) ಎಂದು ಅಧ್ಯಾಹಾರಮಾಡಿಕೊಳ್ಳಬೇಕು. ವ್ಯದ್ಯುತತ್ ಎಂದರೆ ಮಿಂಚಿತು, ಆ ಎಂದರೆ ಅಂತೆ ; ಮಿಂಚಿನ ಹೊಳಪು ತಟ್ಟನೆ

1. ಬ್ರಹ್ಮವು ನಿರ್ಧರ್ಮಕವಾದ್ದರಿಂದ ಅದಕ್ಕೆ ಯಾವ ಉಪಮಾನವೂ ಇಲ್ಲವಾದರೂ ಅದರ ಸೋಪಾಧಿಕರೂಪವನ್ನು ತಿಳಿಸುವದಕ್ಕೆ ಮಿಂಚು, ಕಣ್ಣುಮಿಟುಕಿಸುವಿಕೆ- ಮುಂತಾದ ಉಪಮಾನಗಳನ್ನು ಕೊಟ್ಟಿರುತ್ತದೆ ಎಂದು ಭಾವ.
2. ವಿದ್ಯುತಃ ಎಂಬುದನ್ನು ಪಂಚಮಿವಿಭಕ್ತಿಯೆಂದು ಇಟ್ಟುಕೊಂಡರೆ ಮಿಂಚಿನ ದೆಸೆಯಿಂದ ಹೊಳೆಯಿತು ಎಂದರ್ಥವಾಗುತ್ತದೆ ; ಸ್ವಯಂಪ್ರಕಾಶವಾದ ಬ್ರಹ್ಮಕ್ಕೆ ಇದು ಹೊಂದುವದಿಲ್ಲ. ವಿದ್ಯುತಃ ಎಂಬುದನ್ನು ಷಷ್ಠಿಯೆಂದಿಟ್ಟುಕೊಂಡರೆ ಮಿಂಚಿನ ಸಂಬಂಧವಾದ ಬೆಳಕನ್ನು ಕೊಟ್ಟಿತು ಎಂದರ್ಥವಾಗುತ್ತದೆ. ಅದೂ ಪ್ರಕೃತಕ್ಕೆ ಬೇಕಾದ ಉಪಮಾನವಾಗುವದಿಲ್ಲ. ಆದ್ದರಿಂದ ವ್ಯದ್ಯುತತ್ ಎಂಬ ಕ್ರಿಯಾಪದಕ್ಕೆ ವಿದ್ಯೋತನಮ್ (ಹೊಳಪು) ಎಂಬರ್ಥವನ್ನು ಕಲ್ಪಿಸಿರುತ್ತದೆ ಎಂದರ್ಥ.

ಹೊಳೆದಂತೆ ಎಂದಭಿಪ್ರಾಯ. ಇತಿ ಎಂಬ ಶಬ್ದವು “ಹೀಗೆಂಬ ಇದೇ ಆದೇಶವು” ಎಂದು ಉಪಮಾನವನ್ನು ತೋರಿಸುವದಕ್ಕೆ ಬಂದಿರುತ್ತದೆ.

ಇತ್ (ಮತ್ತು) ಎಂಬ ಶಬ್ದವು ಸಮುಚ್ಚಯವೆಂಬ ಅರ್ಥದಲ್ಲಿ ಬಂದಿರುತ್ತದೆ. ಇದು ಅದಕ್ಕೆ ಮತ್ತೂ ಒಂದು ಆದೇಶವು. ಅದು ಯಾವದು ? - ಎಂದರೆ ‘ಕಣ್ಣಿನಂತೆ ಮಿಟುಕಿಸಿತು’ (ಇಲ್ಲಿ) ‘ನ್ಯಮಿಮಿಷತ್’ ಎಂಬಲ್ಲಿ ಕಾಣುವ ಣಿಚ್ ಪ್ರತ್ಯಯವು ಮೂಲಕ್ರಿಯಾಪದದ ಅರ್ಥವನ್ನೇ ತೋರಿಸುತ್ತದೆ (ಪ್ರೇರಣಾರ್ಥದಲ್ಲಿ ಬಂದಿರುವದಿಲ್ಲ). ಆಕಾರವು (ಇಲ್ಲಿಯೂ) ಹೋಲಿಕೆಯನ್ನೇ ತಿಳಿಸುತ್ತದೆ. ಕಣ್ಣು ವಿಷಯವನ್ನು ಬೆಳಗಿ ಮುಚ್ಚಿ ಕೊಂಡಂತೆಯೂ (ಬ್ರಹ್ಮವು ಥಟ್ಟನೆ ತೋರಿ ಮರೆಯಾಯಿತು) ಎಂದರ್ಥ.

ಇದು ಅಧಿದೈವತವು,¹ ಎಂದರೆ ದೇವತಾವಿಷಯವಾಗಿ ಬ್ರಹ್ಮಕ್ಕೆ ಕೊಟ್ಟ ಉಪಮಾನವು.

(ಉಪನಿಷತ್ತು)

ಅಧ್ಯಾತ್ಮಂ ಯದೇತದ್ಗಚ್ಛತೀವ ಚ ಮನೋಽನೇನ

ಚೈತದುಪಸ್ಮರತ್ಯಭೀಕ್ಷ್ಣಂ ಸಜ್ಕಲ್ಪಃ

|| ೫ ||

೫. ಇನ್ನು ಅಧ್ಯಾತ್ಮವು : ಮನಸ್ಸು ಇದರ ಬಳಿಗೆ ಹೋಗುವಂತಿರುವದಲ್ಲವೆ, ಇದರಿಂದ ಇದನ್ನು ಚೆನ್ನಾಗಿ ಉಪಸ್ಮರಣೆಮಾಡುತ್ತಾನಲ್ಲವೆ, ಸಂಕಲ್ಪವೂ (ಅದರ ವಿಷಯದಲ್ಲಿ ಉಂಟಾಗುತ್ತದೆಯಲ್ಲವೆ ? ಇದೇ ಅಧ್ಯಾತ್ಮವು).

(ಭಾಷ್ಯ)

೭೮. ಅಥ ಅನಂತರಮ್ ಅಧ್ಯಾತ್ಮಂ ಪ್ರತ್ಯಗಾತ್ಮವಿಷಯ ಆದೇಶ ಉಚ್ಯತೇ | ಯದೇತದ್ ಗಚ್ಛತೀವ ಚ ಮನಃ | ಏತದ್ ಬ್ರಹ್ಮ ಧೌಕತ ಇವ ವಿಷಯಾಕರೋತೀವ | ಯಚ್ಚ ಅನೇನ ಮನಸಾ ಏತದ್ ಬ್ರಹ್ಮ ಉಪಸ್ಮರತಿ ಸಮೀಪತಃ ಸ್ಮರತಿ ಸಾಧಕಃ ಅಭೀಕ್ಷ್ಣಂ ಭೃಶಮ್ | ಸಜ್ಕಲ್ಪಶ್ಚ ಮನಸೋ ಬ್ರಹ್ಮವಿಷಯಃ | ಮನ ಉಪಾಧಿಕತ್ವಾದ್ಧಿ ಮನಸಃ ಸಜ್ಕಲ್ಪಸ್ಮೃತ್ಯಾದಿಪ್ರತ್ಯಯೈರಭಿವ್ಯಜ್ಯತೇ ಬ್ರಹ್ಮ ವಿಷಯಾಕ್ರಿಯಮಾಣಮಿವ | ಅತಃ ಸ ಏಷ ಬ್ರಹ್ಮಣೋಽಧ್ಯಾತ್ಮಮಾದೇಶಃ | ವಿದ್ಯುನ್ನಿಮೇಷಣವದಧಿದೈವತಂ ದ್ರುತಪ್ರಕಾಶನಧರ್ಮಿ ಅಧ್ಯಾತ್ಮಂ ಚ ಮನಃ ಪ್ರತ್ಯಯಸಮಕಾಲಾಭಿವ್ಯಕ್ತಿಧರ್ಮಿ ಇತ್ಯೇಷ ಆದೇಶಃ | ಏವಮ್ ಆದಿಶ್ಯಮಾನಂ ಹಿ ಬ್ರಹ್ಮ ಮನ್ದಬುದ್ಧಿಗಮ್ಯಂ ಭವತಿ ಇತಿ ಬ್ರಹ್ಮಣ ಆದೇಶೋಪದೇಶಃ | ನ ಹಿ ನಿರುಪಾಧಿಕಮೇವ ಮನ್ದಬುದ್ಧಿಭಿರಾಕಲಯಿತುಂ ಶಕ್ಯಮ್ ||

1. ಕಣ್ಣುಬಿಟ್ಟು ಮುಚ್ಚಿಕೊಳ್ಳುವದೆಂಬುದು ಅಧ್ಯಾತ್ಮವೇ ಆದರೂ ವಿಷಯವು ಕಣ್ಣಿಗೆ ಹೊಳೆಯುವದಕ್ಕೆ ಅಧಿದೈವಿಕವಾದ ಬೆಳಕು ಬೇಕು. ಆದ್ದರಿಂದ ಈ ಉಪಮಾನವನ್ನು ಅಧಿದೈವತವೆಂದಿದೆ ಎಂದು ತೋರುತ್ತದೆ.

(ಭಾಷ್ಯಾರ್ಥ)

ಇನ್ನು (ಅಧಿದೈವತವನ್ನು ಹೇಳಿದ) ಬಳಿಕ ಅಧ್ಯಾತ್ಮವು, ಎಂದರೆ ಒಳಗಿನ ಆತ್ಮನ ವಿಷಯವಾದ ಆದೇಶವನ್ನು ಹೇಳಲಾಗುತ್ತದೆ. ಮನಸ್ಸು ಇದರ ಬಳಿಗೆ ಹೋಗುವಂತಿರುವದಲ್ಲವೆ ?- ಎಂದರೆ ಈ ಬ್ರಹ್ಮವನ್ನು ಮುಟ್ಟುವಂತೆ, ಅದನ್ನು ವಿಷಯೀಕರಿಸುವಂತೆ, ಇರುವದಲ್ಲವೆ ?- ಮತ್ತು ಈ ಮನಸ್ಸಿನಿಂದ ಈ ಬ್ರಹ್ಮವನ್ನು ಸಾಧಕನಾದವನು ಚೆನ್ನಾಗಿ ಬಲವಾಗಿ ಉಪಸ್ಮರಣೆಮಾಡುವವನಲ್ಲವೆ, ಹತ್ತಿರವೇ ಇರುವಂತೆ ನೆನಸಿಕೊಳ್ಳುವವನಲ್ಲವೆ ? ಮತ್ತು ಬ್ರಹ್ಮವಿಷಯವಾಗಿ ಮನಸ್ಸಿನ ಸಂಕಲ್ಪವೂ ಆಗುವದಲ್ಲವೆ ?- ಮನಸ್ಸು ಆತ್ಮನಿಗೆ ಉಪಾಧಿಯಾಗಿರುವದರಿಂದ ಮನಸ್ಸಿನ ಸಂಕಲ್ಪ, ಸ್ಮೃತಿ - ಮುಂತಾದ ಪ್ರತ್ಯಯಗಳಿಂದ ವಿಷಯೀಕರಿಸಲ್ಪಟ್ಟಂತೆ¹ ಅಭಿವ್ಯಕ್ತವಾಗಿ ತೋರುವದಲ್ಲವೆ?- ಆದ್ದರಿಂದ, ಆ ಇದೇ ಬ್ರಹ್ಮಕ್ಕೆ ಅಧ್ಯಾತ್ಮವಾದ ಆದೇಶವು.

ಮಿಂಚು, ಕಣ್ಣಿನ ಮಿಟುಕಿಸುವಿಕೆ- ಇವುಗಳಂತೆ (ಬ್ರಹ್ಮವು) ಅಧಿದೈವತವಾಗಿ ಚಟ್ಟನೆ ಪ್ರಕಾಶವಾಗುವಂಥದ್ದು ; ಅಧ್ಯಾತ್ಮವಾಗಿ ಮನಸ್ಸಿನ ಪ್ರತ್ಯಯಗಳು ಉಂಟಾಗುವ ಕಾಲದಲ್ಲಿಯೇ ತೋರಿಕೊಳ್ಳುವ ಸ್ವಭಾವವುಳ್ಳದ್ದು- ಎಂಬುದೇ² ಆದೇಶವು. ಹೀಗೆ ಉಪದೇಶಮಾಡಿದರೇ ಬ್ರಹ್ಮವು ಮಂದಬುದ್ಧಿಯವರಿಗೆ ತಿಳಿಯುತ್ತದೆ ; ಆದ್ದರಿಂದ ಬ್ರಹ್ಮಕ್ಕೆ (ಈ) ಉಪಮಾನವನ್ನು ಉಪದೇಶಮಾಡಿರುತ್ತದೆ. ಏಕೆಂದರೆ ಯಾವ ಉಪಾಧಿಯೂ ಇಲ್ಲದ ಬ್ರಹ್ಮವನ್ನು ಗ್ರಹಿಸುವದು ಅಲ್ಪಬುದ್ಧಿಯುಳ್ಳ ಜನರಿಗೆ ಆಗಲೇ ಆರದು.

ಬ್ರಹ್ಮವನ್ನು 'ತದ್ವನ' ವೆಂದು ಉಪಾಸನೆಮಾಡಬೇಕು

(ಉಪನಿಷತ್ತು)

ತದ್ಧ ತದ್ವನಂ ನಾಮ ತದ್ವನಮಿತ್ಯುಪಾಸಿತವ್ಯಂ

ಸ ಯ ಏತದೇವಂ ವೇದಾಭಿಹೈನಗ್ಂ ಸರ್ವಾಣಿ

ಭೂತಾನಿ ಸಂವಾಙ್ಮನಿ

|| ೬ ||

1. ವೃತ್ತಿಯುಂಟಾಗುವಾಗ ಆಗುವ ಅರಿವೇ ಬ್ರಹ್ಮವು ಎಂದರೆ ವೃತ್ತಿಗೆ ವಿಷಯವೆಂದು ತಿಳಿಯಬಾರದು ; ಆದ್ದರಿಂದಲೇ ಮನಸ್ಸಿಗೂ ಮನಸ್ಸು ಎಂದು ೧-೨ರಲ್ಲಿ ಹೇಳಿದ್ದು.
2. ಬ್ರಹ್ಮವು ಕ್ಷಿಪ್ರಕಾರಿ, ನಿರತಿಶಯಪ್ರಕಾಶವುಳ್ಳದ್ದು, ಪರಮೈಶ್ವರ್ಯವುಳ್ಳದ್ದು- ಎಂದು ಉಪಮಾನಗಳ ಅರ್ಥವನ್ನು ಟೀಕಾಕಾರರು ತೆಗೆದಿರುತ್ತಾರೆ. ಉಪಾಧಿಗಳಿಂದ ಬ್ರಹ್ಮವು ತೋರಿದರೂ ಬ್ರಹ್ಮವು ಉಪಾಧಿಗಳ ಹಂಗಿಲ್ಲದೆ ಸ್ವತಂತ್ರವಾಗಿರುವದು ಎಂಬುದು ಭಾಷ್ಯಕಾರರ ಹೃದಯವೆಂದು ತೋರುತ್ತದೆ. "ಪ್ರತಿಬೋಧಿತವಿದಿತಮ್" (೨-೪) ಎಂಬುದರ ಭಾಷ್ಯವನ್ನು ಇಲ್ಲಿ ಹೋಲಿಸಿ ನೋಡಿರಿ.

೬. ಅದು ತದ್ವನವೆನಿಸಿರುವದಂತೆ. ತದ್ವನವೆಂತ ಉಪಾಸನೆ ಮಾಡಬೇಕು. ಯಾವಾತನು ಇದನ್ನು ಹೀಗೆಂದು ತಿಳಿಯುವನೋ ಅವನನ್ನು ಎಲ್ಲಾ ಭೂತಗಳೂ ಬಯಸುತ್ತಲಿರುವವು.

(ಭಾಷ್ಯ)

೭೯. ಕಿಂಚ ತದ್ ಬ್ರಹ್ಮ ಹ ಕಿಲ ತದ್ವನಂ ನಾಮ ತಸ್ಯ ವನಂ ತದ್ವನಮ್ | ತಸ್ಯ ಪ್ರಾಣಿಜಾತಸ್ಯ ಪ್ರತ್ಯಗಾತ್ಮಭೂತತ್ವಾತ್ ವನಂ ವನನೀಯಂ ಸಮ್ಭಜನೀಯಮ್ | ಅತಃ ತದ್ವನಂ ನಾಮ ಪ್ರಖ್ಯಾತಂ ಬ್ರಹ್ಮ ತದ್ವನಮಿತಿ ಯತಃ | ತಸ್ಮಾತ್ 'ತದ್ವನಮ್' ಇತ್ಯನೇನೈವ ಗುಣಾಭಿಧಾನೇನ ಉಪಾಸಿತವ್ಯಂ ಚಿಂತನೀಯಮ್ | ಅನೇನ ನಾಮ್ನಾ ಉಪಾಸನಸ್ಯ ಫಲಮಾಹ- ಸ ಯಃ ಕಶ್ಚಿತ್ ಏತತ್ ಯಥೋಕ್ತಂ ಬ್ರಹ್ಮ ಏವಂ ಯಥೋಕ್ತಗುಣಂ ವೇದ ಉಪಾಸ್ತೇ ಅಭಿ ಹ ಏನಮ್ ಉಪಾಸಕಂ ಸರ್ವಾಣಿ ಭೂತಾನಿ ಅಭಿಸಂವಾಙ್ಮನ್ತಿ ಹ ಪ್ರಾರ್ಥಯಂತೇ ಏವ, ಯಥಾ ಬ್ರಹ್ಮ ||

(ಭಾಷ್ಯಾರ್ಥ)

ಮತ್ತು ಆ ಬ್ರಹ್ಮವು ತದ್ವನವೆನಿಸಿರುವದಂತೆ. ತದ್ವನವೆಂದರೆ ಅದರ ವನವು; ಆ ಪ್ರಾಣಿಜಾತಕ್ಕೆ¹ ಒಳಗಿನ ಆತ್ಮನಾಗಿರುವದರಿಂದ ವನವು, ವನನ ಮಾಡತಕ್ಕದ್ದು, ಪ್ರೀತಿ ಮಾಡತಕ್ಕದ್ದು. ಆದ್ದರಿಂದ ತದ್ವನವೆನಿಸಿರುವದು, ತದ್ವನವೆಂದು ಬ್ರಹ್ಮವು ಪ್ರಖ್ಯಾತವಾಗಿರುತ್ತದೆಯಾದ್ದರಿಂದ² ತದ್ವನವು ಎಂದು ಈ ಗುಣವನ್ನು ಹೇಳುವ ಹೆಸರಿನಿಂದಲೇ ಉಪಾಸನೆಮಾಡಬೇಕು, ಚಿಂತಿಸಬೇಕು. ಈ ಹೆಸರಿನಿಂದ ಉಪಾಸನೆಮಾಡುವವನಿಗೆ ಫಲವೇನೆಂಬುದನ್ನು (ಈಗ ಮಂತ್ರವು) ಹೇಳುತ್ತದೆ : ಯಾವನೇ ಆಗಲಿ, ಈ ಮೇಲೆ ಹೇಳಿದ ಬ್ರಹ್ಮವನ್ನು ಹೀಗೆಂದು ಮೇಲೆ ಹೇಳಿದ ಗುಣವುಳ್ಳದ್ದೆಂದು ತಿಳಿಯುವನೋ ಉಪಾಸನೆಮಾಡುವನೋ³ ಅವನನ್ನು (ಆ) ಉಪಾಸಕನನ್ನು ಸುತ್ತಲಿರುವ ಸರ್ವ ಭೂತಗಳೂ-ಬ್ರಹ್ಮವನ್ನು ಹೇಗೋ ಹಾಗೆ-ಅವಶ್ಯವಾಗಿ ಬಯಸುವವು, ಬೇಕೆನ್ನುವವು.

ಉಪನಿಷತ್ತಿನ ಉಪಸಂಹಾರ

(ಭಾಷ್ಯ)

೮೦. ಏವಮನುಶಿಷ್ಯಃ ಶಿಷ್ಯ ಆಚಾರ್ಯಮುವಾಚ—

1. ಯಾವ ಪ್ರಾಣಿಯಾದರೂ ತನ್ನ ಆತ್ಮನಲ್ಲಿ ಪ್ರೀತಿಯುಳ್ಳದ್ದಾಗಿರುವದು; ಬ್ರಹ್ಮವು ಎಲ್ಲರಿಗೂ ಆತ್ಮನು.
2. ನಮ್ಮ ಆತ್ಮನಲ್ಲಿ ನಮಗೆ ಪ್ರೀತಿಯಿರುವದೆಂಬುದು ಪ್ರಸಿದ್ಧವಾಗಿರುತ್ತದೆ.
3. ಉಪಾಸನೆಯನ್ನು ಮುಖ್ಯವಾಗಿ ಇಲ್ಲಿ ಹೇಳಿದೆ. ಜ್ಞಾನವಾದರೂ ಈ ಫಲವೇ ದೊರಕುವದೆಂಬುದು ಸ್ಪಷ್ಟ.

(ಭಾಷ್ಯಾರ್ಥ)

ಹೀಗೆ (ಆಚಾರ್ಯರು) ಅಪ್ಪಣೆಮಾಡಲು ಶಿಷ್ಯನು ಆಚಾರ್ಯರನ್ನು ಕುರಿತು ಇಂತೆಂದನು :—

(ಉಪನಿಷತ್ತು)

ಉಪನಿಷದಂ ಭೋ ಬ್ರೂಹೀತ್ಯುಕ್ತಾ ತ ಉಪನಿಷದ್
ಬ್ರಾಹ್ಮೀಂ ವಾವ ತ ಉಪನಿಷದಮಬ್ರೂಮೇತಿ

|| ೭ ||

೭. “ಪೂಜ್ಯರೆ, ಉಪನಿಷತ್ತನ್ನು ಹೇಳಬೇಕು.” “ನಿನಗೆ ಉಪನಿಷತ್ತನ್ನು ಹೇಳಿದ್ದಾಗಿದೆ. ಬ್ರಹ್ಮದ ಉಪನಿಷತ್ತನ್ನೇ ನಿನಗೆ ಹೇಳಿರುತ್ತೇವೆ.”

(ಭಾಷ್ಯ)

೮೧. ಉಪನಿಷದಂ ರಹಸ್ಯಂ ಯಚ್ಚಿನ್ತ್ಯಂ ಭೋ ಭಗವನ್ ಬ್ರೂಹಿ ಇತಿ | ಏವಮುಕ್ತವತಿ ಶಿಷ್ಯೇ ಆಹ ಆಚಾರ್ಯಃ- ಉಕ್ತಾ ಅಭಿಹಿತಾ ತೇ ತವ ಉಪನಿಷತ್ | ‘ಕಾ ಪುನಃ ಸಾ?’ ಇತಿ | ಆಹ- ಬ್ರಾಹ್ಮೀಂ ಬ್ರಹ್ಮಣಃ ಪರಮಾತ್ಮನ ಇಯಂ ಬ್ರಾಹ್ಮೀಂ | ತಾಮ್ | ಪರಮಾತ್ಮವಿಷಯತ್ವಾತ್ ಅತೀತವಿಜ್ಞಾನಸ್ಯ | ವಾವ ಏವ ತೇ ಉಪನಿಷದಮ್ ಅಬ್ರೂಮೇತಿ | ಉಕ್ತಾಮೇವ ಪರಮಾತ್ಮವಿಷಯಾಮ್ ‘ಉಪನಿಷದಮಬ್ರೂಮ್’ ಇತ್ಯವಧಾರಯತಿ ಉತ್ತರಾರ್ಥಮ್ ||

(ಭಾಷ್ಯಾರ್ಥ)

“ಎಲೈ ಪೂಜ್ಯರೆ, ಉಪನಿಷತ್ತನ್ನು ಎಂದರೆ ಚಿಂತನೆಮಾಡಬೇಕಾದ ರಹಸ್ಯವನ್ನು ಹೇಳೋಣವಾಗಲಿ.” ಹೀಗೆಂದು ಶಿಷ್ಯನು ಕೇಳಲು ಆಚಾರ್ಯನು ಹೇಳುತ್ತಾನೆ : “ನಿನಗೆ ಉಪನಿಷತ್ತು ಉಕ್ತವಾಗಿದೆ, ಹೇಳಿದ್ದಾಗಿದೆ. ಹಾಗಾದರೆ ಅದು ಯಾವದು ? ಎಂದರೆ ಹೇಳುತ್ತಾನೆ : ಬ್ರಹ್ಮದ ಎಂದರೆ ಪರಮಾತ್ಮನ (ಉಪನಿಷತ್ತಾದ್ದರಿಂದ) ಇದಕ್ಕೆ ಬ್ರಾಹ್ಮಿ (ಎಂದು ಹೆಸರು) ; ಏಕೆಂದರೆ ಹಿಂದಿನ ವಿಜ್ಞಾನವು ಪರಮಾತ್ಮನ ವಿಷಯವಾಗಿರುತ್ತದೆ. ಪರಮಾತ್ಮವಿಷಯವಾದ ಉಪನಿಷತ್ತನ್ನು¹ (ಮೊದಲೇ) ಹೇಳಿರುವುದನ್ನು ಬ್ರಹ್ಮದ್ದೇ ಆದ “ಉಪನಿಷತ್ತನ್ನು ನಿನಗೆ ಹೇಳಿರುತ್ತೇವೆ”- ಎಂದು ಅವಧಾರಣೆಮಾಡಿ ಹೇಳಿರುವುದು ಮುಂದೆ (ಸಾಧನಗಳನ್ನು)² ಹೇಳುವುದಕ್ಕೆ.

1. ಇಲ್ಲಿ ಉಪನಿಷತ್ತೆಂಬುದು ಸಗುಣೋಪಾಸನೆಯೇ ಅಲ್ಲದೆ ನಿರುಪಾಧಿಕವಾದ ಬ್ರಹ್ಮವಿದ್ಯೆಯನ್ನು ತಿಳಿಸುವ ಶಬ್ದವೆಂಬುದು ಮುಂದಿನ ಚರ್ಚೆಯಿಂದ ವ್ಯಕ್ತವಾಗುತ್ತದೆ.
2. ಬ್ರಹ್ಮಜ್ಞಾನಕ್ಕೆ ಅವಶ್ಯವಾಗಿರುವ ತಪಸ್ಸೇ ಮುಂತಾದ ಸಾಧನಗಳನ್ನು ತಿಳಿಸುವುದಕ್ಕೆ.

ಮುಂದಿನ ಮಂತ್ರದಲ್ಲಿ ಹೇಳಿರುವ ಸಾಧನಗಳಿಗೂ ಆತ್ಮಜ್ಞಾನಕ್ಕೂ ಸಂಬಂಧ

(ಭಾಷ್ಯ)

೮೨. ಪರಮಾತ್ಮವಿಷಯಾಮ್ ಉಪನಿಷದಂ ಶ್ರುತವತಃ “ಉಪನಿಷದಂ ಭೋ ಬ್ರೂಹಿ” ಇತಿ ಪ್ರಚ್ಛತಃ ಶಿಷ್ಯಸ್ಯ ಕೋಽಭಿಪ್ರಾಯಃ ? ಯದಿ ತಾವತ್ ಶ್ರುತಸ್ಯಾರ್ಥಸ್ಯ ಪ್ರಶ್ನಃ ಕೃತಃ, ತತಃ ಪಿಷ್ಪಪೇಷಣವತ್ ಪುನರುಕ್ತೋಽನರ್ಥಕಃ ಪ್ರಶ್ನಃ ಸ್ಯಾತ್ | ಅಥ ಸಾವಶೇಷಾ ಉಕ್ತೋಪನಿಷತ್ ಸ್ಯಾತ್, ತತಸ್ತಸ್ಯಾಃ ಫಲವಚನೇನೋಪಸಂಹಾರೋ ನ ಯುಕ್ತಃ “ಪ್ರೇತ್ಯಾಸ್ತಾಲ್ಲೋಕಾದಮೃತಾ ಭವಂತಿ” (೨-೫) ಇತಿ | ತಸ್ಮಾತ್ ಉಕ್ತೋಪನಿಷಚ್ಛೇಷವಿಷಯೋಽಪಿ ಪ್ರಶ್ನೋಽನುಪಪನ್ನ ಏವ, ಅನವಶೇಷಿತತ್ವಾತ್ | ಕಸ್ತುರ್ಹಿ ಅಭಿಪ್ರಾಯಃ ಪ್ರಷ್ಟುರಿತಿ?

(ಭಾಷ್ಯಾರ್ಥ)

ಪರಮಾತ್ಮವಿಷಯವಾದ ಉಪನಿಷತ್ತನ್ನು ಕೇಳಿದ ಶಿಷ್ಯನು “ಪೂಜ್ಯರೆ, ಉಪನಿಷತ್ತನ್ನು ಹೇಳಿರಿ” ಎಂದು ಕೇಳಿದ್ದರೆ ಅಭಿಪ್ರಾಯವೇನು ? ಮೊದಲು ಕೇಳಿದ ವಿಷಯವನ್ನೇ ಕೇಳಿರುತ್ತಾನೆಂದರೆ ಆಗ ಅರೆದ ಹಿಟ್ಟನ್ನೇ ಮತ್ತೆ ಅರೆದಂತೆ ಪ್ರಶ್ನೆಯು ಪುನರುಕ್ತಿಯಾಗಿ ವ್ಯರ್ಥವಾಗುವದು. ಹಾಗಿಲ್ಲದೆ ಹಿಂದೆ ಹೇಳಿದ ಉಪನಿಷತ್ತಿಗೆ ಇನ್ನೂ ಶೇಷವಿದೆಯೆಂದರೆ ಆಗ “ಈ ಲೋಕವನ್ನು ಬಿಟ್ಟುಹೋಗಿ ಅಮೃತರಾಗುವರು” (೨-೫) ಎಂಬ ಫಲವಚನದೊಡನೆ ಅದನ್ನು ಉಪಸಂಹಾರ ಮಾಡಿರುವದು ಸರಿಯಾಗುವದಿಲ್ಲ. ಆದ್ದರಿಂದ ಹಿಂದೆ ಹೇಳಿದ ಉಪನಿಷತ್ತಿಗೆ ಶೇಷವಾದ ವಿಷಯವನ್ನು ಹೇಳಬೇಕೆಂದು ಕೇಳಿರುತ್ತಾನೆಂಬುದೂ ಹೊಂದುವದೇ ಇಲ್ಲ, ಏಕೆಂದರೆ ಮತ್ತೇನನ್ನೂ (ಅಲ್ಲಿ) ಉಳಿಸಿರುವದಿಲ್ಲ.

(ಪ್ರಶ್ನೆ) :- ಹಾಗಾದರೆ ಪ್ರಶ್ನೆಯನ್ನು ಕೇಳಿರುವ (ಶಿಷ್ಯನ) ಅಭಿಪ್ರಾಯವೇನು?

(ಭಾಷ್ಯ)

೮೩. ಉಚ್ಯತೇ | ಕಿಂ ಪೂರ್ವೋಕ್ತೋಪನಿಷಚ್ಛೇಷತಯಾ ತತ್ಸಹಕಾರಿ ಸಾಧನಾನ್ತರಾಪೇಕ್ಷಾ, ಅಥ ನಿರಪೇಕ್ಷೈವ | ಸಾಪೇಕ್ಷಾ ಚೇತ್, ಅಪೇಕ್ಷಿತವಿಷಯಾ ಮುಪನಿಷದಂ ಬ್ರೂಹಿ | ಅಥ ನಿರಪೇಕ್ಷಾ ಚೇತ್ ಅವಧಾರಯ ಪಿಪ್ಪಲಾದವತ್ ‘ನಾತಃ ಪರಮಸ್ತಿ’ (ಪ್ರ.೬-೨) ಇತಿ | ಏವಮಭಿಪ್ರಾಯೇ ಏತದುಪಪನ್ನಮ್ ಆಚಾರ್ಯಸ್ಯಾವಧಾರಣವಚನಮ್, ‘ಉಕ್ತಾ ತ ಉಪನಿಷತ್’ ಇತಿ ||

(ಭಾಷ್ಯಾರ್ಥ)

ಹೇಳುತ್ತೇವೆ, (ಕೇಳಿ). ಹಿಂದೆ ಹೇಳಿದ ಉಪನಿಷತ್ತಿಗೆ ಶೇಷವಾಗಿ ಅದಕ್ಕೆ ಸಹಕಾರಿಯಾದ ಬೇರೆಯ ಸಾಧನವೂ ಬೇಕಾಗಿರುವದೋ, ಅಥವಾ ಅದಕ್ಕೆ ಯಾವ

ಸಾಧನವೂ ಬೇಕೇ ಇಲ್ಲವೋ ? ಬೇಕಾಗಿದ್ದರೆ ಯಾವದು ಬೇಕಾಗಿರುವದೋ ಅದರ ವಿಷಯವಾದ ಉಪನಿಷತ್ತನ್ನು ಹೇಳಿರಿ ; ಬೇಕೆ ಇಲ್ಲದಿದ್ದರೆ ಪಿಪ್ಪಲಾದನಂತೆ 'ಇದಕ್ಕಿಂತ ಬೇರೆಯಿಲ್ಲ' (ಪ್ರ.೬-೭) ಎಂದು ಒತ್ತಿಹೇಳಿರಿ. ಹೀಗೆಂಬುದು ಶಿಷ್ಯನ ಅಭಿಪ್ರಾಯವಾದರೆ 'ನಿನಗೆ ಉಪನಿಷತ್ತು ಉಕ್ತವಾಯಿತು' ಎಂದು ಆಚಾರ್ಯನು ಅವಧಾರಣಮಾಡಿ ಹೇಳಿದ ಈ ವಚನವು ಸರಿಯಾಗುತ್ತದೆ.

(ಭಾಷ್ಯ)

೮೪. ನನು ನಾವಧಾರಣಮಿದಮ್ | ಯತೋಽನ್ಯದ್ವಕ್ತವ್ಯಮಾಹ "ತಸ್ಮೈ ತಪೋ ದಮಃ" (೪-೮) ಇತ್ಯಾದಿ | ಸತ್ಯಮ್, ವಕ್ತವ್ಯಮುಚ್ಯತೇ ಆಚಾರ್ಯೇಣ | ನ ತೂಕ್ತೋಪನಿಷಚ್ಛೇಷತಯಾ, ತತ್ಸಹಕಾರಿಸಾಧನಾನ್ತರಾಭಿಪ್ರಾಯೇಣ ವಾ | ಕಿಂ ತು ಬ್ರಹ್ಮವಿದ್ಯಾಪ್ರಾಪ್ತೃಪಾಯಾಭಿಪ್ರಾಯೇಣ | ವೇದೈಸ್ತದಜ್ಞಿಶ್ಚ ಸಹ ಪಾರೇನ ಸಮೀಕರಣಾತ್ ತಪಃಪ್ರಭೃತೀನಾಮ್ | ನ ಹಿ ವೇದಾನಾಂ ಶಿಕ್ಷಾದ್ಯಜ್ಞಾನಾಂ ಚ ಸಾಕ್ಷಾದ್ ಬ್ರಹ್ಮವಿದ್ಯಾಶೇಷತ್ವಂ ತತ್ ಸಹಕಾರಿಸಾಧನತ್ವಂ ವಾ ಸಮ್ಭವತಿ | ಸಹಪರಿತಾನಾಮಪಿ ಯಥಾಯೋಗಂ ವಿಭಜ್ಯ ವಿನಿಯೋಗಃ ಸ್ಯಾದಿತಿ ಚೇತ್ | ಯಥಾ ಸೂಕ್ತವಾಕಾನುಮನ್ತ್ರಣಮನ್ತ್ರಾಣಾಂ ಯಥಾದೈವತಂ ವಿಭಾಗಃ | ತಥಾ ತಪೋದಮಕರ್ಮಸತ್ಯಾದೀನಾಮಪಿ ಬ್ರಹ್ಮವಿದ್ಯಾಶೇಷತ್ವಂ ತತ್ಸಹಕಾರಿಸಾಧನತ್ವಂ ವಾ ಇತಿ ಕಲ್ಪ್ಯತೇ | ವೇದಾನಾಂ ತದಜ್ಞಾನಾಂ ಚಾರ್ಥಪ್ರಕಾಶಕತ್ವೇನ ಕರ್ಮಾತ್ಮಜ್ಞಾನೋಪಾಯತ್ವಮಿತಿ | ಏವಂ ಹ್ಯಯಂ ವಿಭಾಗೋ ಯುಜ್ಯತೇ ಅರ್ಥಸಮ್ಭೋಗೋಪಪತ್ತಿಸಾಮರ್ಥ್ಯಾದಿತಿ ಚೇತ್ | ನ | ಅಯುಕ್ತೇಃ | ನ ಹ್ಯಯಂ ವಿಭಾಗೋ ಘಟನಾಂ ಪ್ರಾಙ್ಗುತಿ | ನ ಹಿ ಸರ್ವಕ್ರಿಯಾಕಾರಕಫಲಭೇದಬುದ್ಧಿ ತಿರಸ್ಕಾರಿಣ್ಯಾ ಬ್ರಹ್ಮವಿದ್ಯಾಯಾಃ ಶೇಷಾಪೇಕ್ಷಾ ಸಹಕಾರಿಸಾಧನಸಮ್ಭೋಗೋ ವಾ ಯುಜ್ಯತೇ | ಸರ್ವವಿಷಯವ್ಯಾವೃತ್ತಪ್ರತ್ಯಗಾತ್ಮವಿಷಯನಿಷ್ಠತ್ವಾಚ್ಚ ಬ್ರಹ್ಮವಿದ್ಯಯಾಃ, ತತ್ಪಲಸ್ಯ ಚ ನಿಶ್ಚೇಯಸಸ್ಯ | "ಮೋಕ್ಷಮಿಚ್ಛನ್ ಸದಾ ಕರ್ಮ ತ್ಯಜೇದೇವ ಸಸಾಧನಮ್ | ತ್ಯಜತೈವ ಹಿ ತಜ್ಞೇಯಂ ತ್ಯಕ್ತುಃ ಪ್ರತ್ಯಕ್ಷರಂ ಪದಮ್ ||" (?) ತಸ್ಮಾತ್ ಕರ್ಮಣಾಂ ಸಹಕಾರಿತ್ವಂ ಕರ್ಮಶೇಷಾಪೇಕ್ಷಾ ವಾ ನ ಜ್ಞಾನಸ್ಯೋಪಪದ್ಯತೇ | ತತೋಽಸದೇವ ಸೂಕ್ತವಾಕಾನುಮನ್ತ್ರಣವದ್ ಯಥಾಯೋಗಂ ವಿಭಾಗ ಇತಿ ||

(ಭಾಷ್ಯಾರ್ಥ)

(ಆಕ್ಷೇಪ) :- ಇದು ಅವಧಾರಣೆಯಲ್ಲ ; ಏಕೆಂದರೆ "ಇದಕ್ಕೆ ತಪಸ್ಸು, ದಮಃ" (೪-೮) ಎಂದು ಮುಂತಾಗಿ ಬೇರೆ ಹೇಳತಕ್ಕದ್ದನ್ನು (ಗುರು) ಹೇಳಿರುತ್ತಾನೆ.¹

1. ಆದ್ದರಿಂದ ಈ ನಿಮ್ಮ ಸಮಾಧಾನವು ಸರಿಯಲ್ಲ- ಎಂದು ಭಾವ.

(ಪರಿಹಾರ) :- ನಿಜ, ಗುರುವು ಮತ್ತು ಹೇಳತಕ್ಕದ್ದನ್ನು ಹೇಳಿರುತ್ತಾನೆ ; ಆದರೆ ಅದು ಹಿಂದೆ ಹೇಳಿದ ಉಪನಿಷತ್ತಿಗೆ ಶೇಷವೆಂಬ¹ ಅಥವಾ ಸಹಕಾರಿಯಾದ ಮತ್ತೊಂದು ಸಾಧನವೆಂಬ ಅಭಿಪ್ರಾಯದಿಂದ (ಅದನ್ನು) ಹೇಳಿರುವದಿಲ್ಲ ; ಮತ್ತೇನೆಂದರೆ ಬ್ರಹ್ಮವಿದ್ಯೆಯನ್ನು ಪಡೆದುಕೊಳ್ಳುವದಕ್ಕೆ (ಅದು) ಉಪಾಯವೆಂಬ ಅಭಿಪ್ರಾಯದಿಂದ (ಹೇಳಿರುತ್ತಾನೆ). ವೇದಗಳು, ಅದರ ಅಂಗಗಳು- ಇವುಗಳೊಡನೆ ಸಮವಾಗಿ ತಪಸ್ಸೇ ಮುಂತಾದವುಗಳನ್ನು (ಸೇರಿಸಿ ಹೇಳಿರು)ವದರಿಂದ (ಇದೇ ಅವನ ಅಭಿಪ್ರಾಯವೆಂದು ನಿಶ್ಚಯವಾಗುತ್ತದೆ). ವೇದಗಳೂ ಶಿಕ್ಷೆಯೇ ಮುಂತಾದ ಅಂಗಗಳೂ ನೇರಾಗಿ² ಬ್ರಹ್ಮವಿದ್ಯೆಗೆ ಶೇಷವೆಂದಾಗಲಿ ಅದಕ್ಕೆ ಸಹಕಾರಿಸಾಧನಗಳೆಂದಾಗಲಿ ಹೇಳುವದಕ್ಕಾಗಲಾರದಷ್ಟೆ?

(ಪೂರ್ವಪಕ್ಷ) :- (ಇವನ್ನು) ಜೊತೆಯಲ್ಲಿಯೇ ಹೇಳಿದ್ದರೂ ಅವುಗಳಿಗೆ ತಕ್ಕಂತೆ ವಿಂಗಡಿಸಿಕೊಂಡು ವಿನಿಯೋಗಮಾಡಬಹುದಲ್ಲ³ ! ಸೂಕ್ತವಾಕದಲ್ಲಿ ಅನುಮಂತ್ರಣಮಂತ್ರಗಳನ್ನು (ಆಯಾ) ದೇವತೆಗಳಿಗೆ ತಕ್ಕಂತೆ ವಿಂಗಡಿಸಿಕೊಂಡು ಹೇಗೆ (ವಿನಿಯೋಗಿಸಿದೆಯೋ) ಹಾಗೆಯೇ ತಪಸ್ಸು, ದಮ, ಕರ್ಮ, ಸತ್ಯ- ಮುಂತಾದವುಗಳೂ ಬ್ರಹ್ಮವಿದ್ಯೆಗೆ ಶೇಷವಾಗಿರುತ್ತವೆಯೆಂದೋ ಸಹಕಾರಿಯಾಗಿ ರುತ್ತವೆಯೆಂದೋ (ಕಲ್ಪಿಸಿ) ವೇದಗಳೂ ಅದರ ಅಂಗಗಳೂ (ಆಯಾ) ವಿಷಯವನ್ನು ತಿಳಿಸುವ ಮೂಲಕ ಕರ್ಮ, ಆತ್ಮ- ಇವುಗಳನ್ನು

1. ಶೇಷವೆಂದರೇ ಮತ್ತೊಂದು ಸಾಧನಕ್ಕೆ ಬೇಕಾಗಿರುವ ಅಂಗವು ; ಸಹಕಾರಿ ಎಂದರೆ ಅದರ ಜೊತೆಯಲ್ಲಿಯೇ ಅನುಷ್ಠಾನಮಾಡಿ ಒಟ್ಟು ಅನುಷ್ಠಾನವು ಫಲವನ್ನು ಕೊಡುವಂತಿರುವದು. ಜ್ಞಾನಕ್ಕೆ ಕರ್ಮವು ಅಂಗವಲ್ಲ, ಸಮುಚ್ಚಯದಿಂದ ಫಲವನ್ನು ಕೊಡುವ ಸಹಕಾರಿಯೂ ಅಲ್ಲ- ಎಂಬುದು ಪ್ರಕೃತಚರ್ಚೆಯ ಫಲ.
2. ಸಾಂಗವೇದಾಧ್ಯಯನವು ಕರ್ಮವಿಚಾರಾದಿಗಳ ಮೂಲಕವೇ ಬ್ರಹ್ಮವಿದ್ಯೆಗೆ ಉಪಾಯವಾಗಿರುತ್ತದೆ ; ಅಧ್ಯಯನವೆಂಬ ಅಂಗಸಹಿತವಾದ ಜ್ಞಾನದಿಂದಲೇ ಮುಕ್ತಿಯೆಂದಾಗಲಿ ಅಧ್ಯಯನದೊಡನೆ ಅನುಷ್ಠಾನಮಾಡಿದ ಜ್ಞಾನದಿಂದಲೇ ಮುಕ್ತಿಯೆಂದಾಗಲಿ ಹೇಳುವದಕ್ಕೆ ಬರುವದಿಲ್ಲ.
3. ಸೂಕ್ತವಾಕವನ್ನು ದರ್ಶಪೂರ್ಣಮಾಸಗಳಲ್ಲಿ ಉಪಯೋಗಿಸಬೇಕು. ಇದರಲ್ಲಿ ಪೌರ್ಣಮಾಸ್ಯದೇವತೆಗಳನ್ನು ಹೇಳುವ ಮಾತುಗಳಿರುವಷ್ಟು ಭಾಗವನ್ನು ಮಾತ್ರ ಆ ಯಾಗದ ದೇವತೆಗಳನ್ನು ವಿಸರ್ಜನೆಮಾಡುವದಕ್ಕೂ ಅಮಾವಾಸ್ಯೆಯ ದೇವತೆಗಳನ್ನು ಹೇಳುವ ಶಬ್ದಗಳನ್ನು ಮಾತ್ರ ದರ್ಶದಲ್ಲಿ ಆ ದೇವತೆಗಳನ್ನು ವಿಸರ್ಜನೆಮಾಡುವದಕ್ಕೂ ಉಪಯೋಗಿಸಬೇಕು- ಎಂದು (ಜೈ.ಸೂ.೩-೨-೧೬ ರಿಂದ ೧೮) ಪೂರ್ವಮಿಮಾಂಸಾ ಶಾಸ್ತ್ರದಲ್ಲಿ ನಿರ್ಣಯಿಸಿದೆ. ಈ ನ್ಯಾಯಾದಂತೆ ಇಲ್ಲಿಯೂ ಬ್ರಹ್ಮವಿದ್ಯೆಗೆ ಬೇಕಾಗುವಷ್ಟು ಸಾಧನಗಳನ್ನು ಮಾತ್ರ ಶೇಷವೆಂದೋ ಸಹಕಾರಿಸಾಧನವೆಂದೋ ಏತಕ್ಕೆ ಇಟ್ಟುಕೊಳ್ಳಬಾರದು ?- ಎಂಬುದು ಪೂರ್ವಪಕ್ಷಿಯ ಭಾವ.

ತಿಳಿದುಕೊಳ್ಳುವುದಕ್ಕೆ ಸಾಧನವೆಂದು ಕಲ್ಪಿಸಬಹುದಾಗಿದೆ. ಹೀಗೆ ಇವುಗಳನ್ನು ವಿಂಗಡಿಸಿಕೊಳ್ಳುವುದೇ ಸರಿಯಾದದ್ದು ; ಏಕೆಂದರೆ ಆಯಾ ವಿಷಯಕ್ಕೆ ಅವು ಹೊಂದಿಕೊಳ್ಳುವ ಸಾಮರ್ಥ್ಯವುಳ್ಳವುಗಳಾಗಿರುತ್ತವೆ.

(ಸಿದ್ಧಾಂತಿ) :- ಹಾಗಲ್ಲ. ಏಕೆಂದರೆ ಹೊಂದುವದಿಲ್ಲ. ಹೀಗೆ ವಿಂಗಡಿಸುವುದು ಹೊಂದುಗೆಯಾಗುವುದೇ ಇಲ್ಲ. ಏಕೆಂದರೆ ಕ್ರಿಯೆ, ಕಾರಕ, ಫಲ-ಎಂಬ ಭೇದಬುದ್ಧಿಯೆಲ್ಲವನ್ನೂ ನೀಗುವ ಬ್ರಹ್ಮವಿದ್ಯೆಗೆ ಶೇಷದ ಬಯಕೆಯಾಗಲಿ ಸಹಕಾರಿಯಾದ ಸಾಧನದ ಸಂಬಂಧವಾಗಲಿ (ಇದೆ ಎಂಬುದು) ಸರಿಯಾಗುವದಿಲ್ಲ.¹ ಇದಲ್ಲದೆ ಎಲ್ಲಾ ವಿಷಯಗಳಿಗಿಂತಲೂ ಬೇರೆಯಾಗಿರುವ ನಮ್ಮೊಳಗಿನ ಆತ್ಮನೆಂಬ ವಿಷಯದಲ್ಲಿಯೇ ಬ್ರಹ್ಮವಿದ್ಯೆಗೆ ತಾತ್ಪರ್ಯವಿರುತ್ತದೆ. ಅದರ ಫಲವಾದ ಮುಕ್ತಿಯೂ (ಅದರಲ್ಲಿಯೇ ಕೊನೆಗಾಣುತ್ತದೆ)² “ಮೋಕ್ಷವನ್ನು ಬಯಸುವಾತನು ಕರ್ಮವನ್ನು ಸಾಧನಸಹಿತವಾಗಿ ಯಾವಾಗಲೂ ಬಿಡಬೇಕು; ಬಿಡುವವನಿಗೇ ಅದು ತಿಳಿಯಬರತಕ್ಕದ್ದು. ಬಿಡುವಾತನ ಪ್ರತ್ಯಗಾತ್ಮನಾಗಿರುವ ಪರಮಪದವದು” (?)³ ಆದ್ದರಿಂದ ಕರ್ಮಗಳು ಜ್ಞಾನಕ್ಕೆ ಸಹಕಾರಿಯೆಂಬುದಾಗಲಿ (ಅದಕ್ಕೆ) ಕರ್ಮವೆಂಬ ಶೇಷದ ಬಯಕೆಯಿರುವದೆಂಬುದಾಗಲಿ ಹೊಂದುವದಿಲ್ಲ. ಆದ್ದರಿಂದ ಸೂಕ್ತವಾಕದ ಅನುಮಂತ್ರಣದಂತೆ ಹೊಂದುವದಷ್ಟನ್ನು ವಿಂಗಡಿಸಿಕೊಳ್ಳಬೇಕೆಂಬುದು ಸರಿಯೇ ಇಲ್ಲ.

(ಭಾಷ್ಯ)

೮೫. ತಸ್ಮಾದವಧಾರಣಾರ್ಥತೈವ ಪ್ರಶ್ನಪ್ರತಿವಚನಸ್ಯೋಪಪದ್ಯತೇ

ಏತಾವತ್ಯೇವೇಯಮುಪನಿಷದುಕ್ತಾ ಅನ್ಯನಿರಪೇಕ್ಷಾ ಅಮೃತತ್ವಾಯ ||

1. ಜ್ಞಾನವು ಕರ್ಮವಾಗಿದ್ದರೆ ಅದಕ್ಕೆ ಶೇಷವಾಗಲಿ ಸಹಕಾರಿಯಾಗಲಿ ಇರಬಹುದಾಗಿತ್ತು. ಆದರೆ ಅದು ಕರ್ಮದ ಸ್ವರೂಪವನ್ನೇ ಬಾಧಿಸುವ ಅರಿವಾಗಿರುತ್ತದೆ. ಸೂ.ಭಾ. ೧-೧-೪.
2. ಸಾಧನಸಾಧ್ಯಗಳ ವಿಚಾರವಾಗಿದ್ದರೆ ಶೇಷದ ಅಥವಾ ಸಹಕಾರಿಯ ಬಯಕೆ ಇರುತ್ತಿತ್ತು. ಜ್ಞಾನವು ಆತ್ಮನನ್ನು ತಿಳಿಸುತ್ತದೆ. ಆತ್ಮನು ಹೇಯನೂ ಅಲ್ಲ, ಉಪಾದೇಯನೂ ಅಲ್ಲ ; ಆದ್ದರಿಂದ ಸಾಧ್ಯವಲ್ಲ. ಜ್ಞಾನದಿಂದ ಆಗುವ ಮುಕ್ತಿಯೆಂಬುದು ಆತ್ಮಸ್ವರೂಪವಾಗಿಯೇ ಇರುತ್ತದೆ, ಮತ್ತೊಂದು ಸಾಧನದಿಂದ ಪಡೆಯತಕ್ಕದ್ದಲ್ಲ. ಆದ್ದರಿಂದ ಅದೂ ಸಾಧ್ಯವಲ್ಲ. ಜ್ಞಾನವು ವಿಧಿಸತಕ್ಕದ್ದಲ್ಲ. ಅದರ ಫಲವು ಪಡೆಯತಕ್ಕದ್ದಲ್ಲ. ಇಲ್ಲಿ ಶೇಷಸಹಕಾರಿಗಳ ಸುದ್ದಿಯಾದರೂ ಹೇಗೆ ಬಂದೀತು ?- ಎಂದು ಭಾವ. ಸೂ.ಭಾ.೨-೪-೨೩.
3. ಭಾಷ್ಯದಲ್ಲಿ ಹಿಂದೆಮುಂದೆ ವಾಕ್ಯಸಂಬಂಧವಿಲ್ಲದ ಈ ಶ್ಲೋಕವು ಇಲ್ಲಿ ಏತಕ್ಕೆ ಬಂದಿದೆಯೋತಿಳಿಯದು. ಈ ವಾಕ್ಯವು ಎಲ್ಲಿಯದೆಂಬುದೂ ತಿಳಿಯದು. “ತ್ಯಾಗ ಏವ ಹಿ ಸರ್ವೇಷಾಂ ಮೋಕ್ಷಸಾಧನಮುತ್ತಮಮ್ | ತ್ಯಜತೈವ ಹಿ ತಜ್ಜ್ಞೇಯಂ ತ್ಯಕ್ತುಃ ಪ್ರತ್ಯಕ್ಷರಂ ಪದಮ್” ಎಂಬ ವಾರ್ತಿಕದಲ್ಲಿ ಒಂದು ವಾಕ್ಯವಿದೆ. ಅದನ್ನು ಅಲ್ಲಿ ಭಾಲ್ಪವಿ ಶ್ರುತಿಯೆಂದು ಕರೆದಿದೆ.

(ಭಾಷ್ಯಾರ್ಥ)

ಆದ್ದರಿಂದ (ಶಿಷ್ಯನು ಕೇಳಿರುವ) ಪ್ರಶ್ನೆಗೆ (ಗುರುವು ಹೇಳಿರುವ ಉತ್ತರವು) ಅವಧಾರಣೆಮಾಡುವದಕ್ಕಾಗಿಯೇ (ಬಂದಿರುತ್ತದೆ) ಎಂಬುದೇ ಸರಿ. (ಇಲ್ಲಿಯ ವರೆಗೆ) ಹೇಳಿರುವ ಈ ಉಪನಿಷತ್ತು ಇಷ್ಟೇ, ಮತ್ತೊಂದರ ಬಯಕೆಯಿಲ್ಲದೆಯೇ ಮೋಕ್ಷವನ್ನು ಕೊಡುತ್ತದೆ.

ಜ್ಞಾನಸಾಧನಗಳು

(ಉಪನಿಷತ್ತು)

ತಸ್ಯೈ ತಪೋ ದಮಃ ಕರ್ಮೇತಿ ಪ್ರತಿಷ್ಠಾ

ವೇದಾಃ ಸರ್ವಾಜ್ಞಾನಿ ಸತ್ಯಮಾಯತನಮ್

|| ೮ ||

೮. ಅದಕ್ಕೆ ತಪಸ್ಸು, ದಮ, ಕರ್ಮ- ಎಂಬಿವು ಪ್ರತಿಷ್ಠೆಯು ; ವೇದಗಳು ಎಲ್ಲಾ ಅಂಗಗಳು ; ಸತ್ಯವು ಆಯತನವು.

(ಭಾಷ್ಯ)

೮೬. ಯಾಮಿಮಾಂ ಬ್ರಾಹ್ಮೀಮುಪನಿಷದಂ ತವಾಗ್ರೇಽಬ್ರೂಮೇತಿ ತಸ್ಯೈ ತಸ್ಯಾ ಉಕ್ತಾಯಾ ಉಪನಿಷದಃ ಪ್ರಾಪ್ತೃಪಾಯಭೂತಾನಿ ತಪಆದೀನಿ | ತಪಃ ಕಾಯೇಂದ್ರಿಯಮನಸಾಂ ಸಮಾಧಾನಮ್ | ದಮಃ ಉಪಶಮಃ | ಕರ್ಮ ಅಗ್ನಿಹೋತ್ರಾದಿ | ಏತೈಹಿ ಸಂಸೃತಸ್ಯ ಸತ್ತ್ವಶುದ್ಧಿದ್ವಾರಾ ತತ್ತ್ವಜ್ಞಾನೋಪತ್ತಿದೃಷ್ಟ್ವಾ | ದೃಷ್ಟ್ವಾ ಹಿ ಅಮೃದಿತಕಲ್ಮಷಸ್ಯ ಉಕ್ತೇಽಪಿ ಬ್ರಹ್ಮಣಿ ಅಪ್ರತಿಪತ್ತಿಃ ವಿಪರೀತಪ್ರತಿಪತ್ತಿಶ್ಚ | ಯಥೇಂದ್ರವಿರೋಚನಪ್ರಭೃತೀನಾಮ್ | ತಸ್ಮಾತ್ ಇಹ ವಾ ಅತೀತೇಷು ವಾ ಬಹುಷು ಜನ್ಮಾಂತರೇಷು ತಪಆದಿಭಿಃ ಕೃತಸತ್ತ್ವಶುದ್ಧೇರ್ಜ್ಞಾನಂ ಸಮುತ್ತದ್ಯತೇ ಯಥಾಶ್ರುತಮ್ | “ಯಸ್ಯ ದೇವೇ ಪರಾ ಭಕ್ತಿಯುಥಾ ದೇವೇ ತಥಾ ಗುರೌ | ತಸ್ಯೈತೇ ಕಥಿತಾ ಹ್ಯರ್ಥಾಃ ಪ್ರಕಾಶಂತೇ ಮಹಾತ್ಮನಃ ||” (ಶ್ವೇ.೬-೨೩) ಇತಿ ಮನ್ತ್ರವರ್ಣಾತ್ | “ಜ್ಞಾನಮುತ್ತದ್ಯತೇ ಪುಂಸಾಂ ಕ್ಷಯಾತ್ ಪಾಪಸ್ಯ ಕರ್ಮಣಃ |” (ಮೋ.೨೦೪-೮) ಇತಿ ಸ್ಮೃತೇಶ್ಚ ||

(ಭಾಷ್ಯಾರ್ಥ)

(ನಾವು) ನಿನಗೆ ಯಾವ ಬ್ರಾಹ್ಮೀ ಉಪನಿಷತ್ತನ್ನು ಮೊದಲು ಹೇಳಿದೆವೆಂದೆವೋ ಅದಕ್ಕೆ ಎಂದರೆ ಆ (ಹಿಂದೆ) ಹೇಳಿದ ಉಪನಿಷತ್ತನ್ನು² ಪಡೆದುಕೊಳ್ಳುವದಕ್ಕೆ

1. ಜ್ಞಾನವು ಹುಟ್ಟಿದ ಬಳಿಕ ಅದರ ಫಲವಾದ ಮುಕ್ತಿಯನ್ನು ಕೊಡುವದಕ್ಕೆ ಅದಕ್ಕೆ ಮತ್ತೇತರ ಸಹಾಯವೂ ಬೇಕಿರುವದಿಲ್ಲ. ಸೂ. ಭಾ. ೩-೪-೧, ೩-೪-೩೩.
2. ಸಗುಣವಿದ್ಯೆ, ನಿರ್ಗುಣವಿದ್ಯೆ- ಇವೆರಡನ್ನೂ ಉಪನಿಷತ್ತೆಂಬ ಶಬ್ದದಿಂದ ಹೇಳಿರುತ್ತದೆ ಎಂದು ಟೀಕೆಯಲ್ಲಿದೆ. ಮುಖ್ಯವಾಗಿ ಭಾಷ್ಯಕಾರರು ನಿರ್ಗುಣವಿದ್ಯೆಯನ್ನೇ ಲಕ್ಷ್ಯದಲ್ಲಿಟ್ಟಿರುತ್ತಾರೆಂಬುದು ಹಿಂದಿನ ಚರ್ಚೆಯಿಂದ ಸ್ಪಷ್ಟವಾಗುತ್ತದೆ.

ತಪಸ್ಸೇ ಮುಂತಾದವುಗಳು ಸಾಧನಗಳು. ತಪಸ್ಸೆಂದರೆ ದೇಹ, ಇಂದ್ರಿಯಗಳು, ಮನಸ್ಸು- ಇವುಗಳನ್ನು ಸರಿಯಾಗಿ ತಡೆದಿಟ್ಟುಕೊಳ್ಳುವುದು ; ದಮವೆಂದರೆ ಉಪಶಾಂತಿಯು¹ ; ಕರ್ಮವೆಂದರೆ ಅಗ್ನಿಹೋತ್ರಾದಿಗಳು. ಇವುಗಳಿಂದ ಸಂಸ್ಕಾರವನ್ನು ಪಡೆದಾತನಿಗೆ ಅಂತಃಕರಣಶುದ್ಧಿಯ ಮೂಲಕವಾಗಿ ತತ್ತ್ವಜ್ಞಾನವುಂಟಾಗುವುದು ಕಂಡುಬಂದಿರುತ್ತದೆಯಲ್ಲವೆ? (ಆದ್ದರಿಂದ ಇವುಗಳು ಸಾಧನಗಳು). ಏಕೆಂದರೆ (ಮನಸ್ಸಿನ) ಕಲ್ಮಷಗಳು ನಾಶವಾಗದೆ ಇರುವವನಿಗೆ ಬ್ರಹ್ಮವನ್ನು ಹೇಳಿದರೂ ತಿಳಿಯದೆ ಇರುವುದು, ತಪ್ಪಾಗಿ ತಿಳಿದುಕೊಳ್ಳುವುದು- (ಇವು) ಕಂಡುಬಂದಿರುತ್ತವೆ.² ಇಂದ್ರ, ವಿರೋಚನ- ಮುಂತಾದವರು ಇದಕ್ಕೆ ಉದಾಹರಣೆ.³ ಆದ್ದರಿಂದ ಈ ಜನ್ಮದಲ್ಲಿಯೇ ಕಳೆದು ಹೋಗಿರುವ ಅನೇಕ ಬೇರೆಯ ಜನ್ಮಗಳಲ್ಲಿಯೇ⁴ ತಪಸ್ಸೇ ಮುಂತಾದವುಗಳಿಂದ ಅಂತಃಕರಣವನ್ನು ಶುದ್ಧಿಮಾಡಿಕೊಂಡಿರುವಾತನಿಗೆ ಶ್ರವಣಮಾಡಿದಂತೆಯೇ ಜ್ಞಾನವುಂಟಾಗುತ್ತದೆ. “ಯಾವಾತನಿಗೆ ದೇವನಲ್ಲಿ ಪರಭಕ್ತಿಯಿರುವದೋ ದೇವನಲ್ಲಿರುವಂತೆ ಗುರುವಿನಲ್ಲಿಯೂ (ಹೆಚ್ಚಿನ ಭಕ್ತಿಯಿರುವದೋ) ಆ ಮಹಾತ್ಮನಿಗೆ ಈ (ನಾನು) ಹೇಳಿರುವ ವಿಷಯಗಳು ಹೊಳೆಯುತ್ತವೆ” (ಶ್ವೇ.೬-೨೩) ಎಂಬ ಮಂತ್ರವರ್ಣವೂ “ಪಾಪಕರ್ಮವು ಕ್ಷಯವಾಗಲು ಮನುಷ್ಯನಿಗೆ ಜ್ಞಾನವು ಹುಟ್ಟುವುದು” (ಮೋ.೨೦೪-೮) ಎಂಬ ಸ್ಮೃತಿಯೂ ಇದಕ್ಕೆ ಪ್ರಮಾಣವು.

(ಭಾಷ್ಯ)

೮೭. ಇತಿಶಬ್ದಃ ಉಪಲಕ್ಷಣತ್ವಪ್ರದರ್ಶನಾರ್ಥಃ | ಇತಿ ಏವಮಾದ್ಯನ್ಯದಪಿ ಜ್ಞಾನೋತ್ಪತ್ತೇರುಪಕಾರಕಮ್ ‘ಅಮಾನಿತ್ವಮದಮ್ಭಿತ್ವಮ್’ (ಗೀ.೧೩-೭) ಇತ್ಯಾದಿ ಉಪದರ್ಶಿತಂ ಭವತಿ | ಪ್ರತಿಷ್ಠಾ ಪಾದೌ ಪಾದಾವಿವಾಸ್ಯಾಃ | ತೇಷು ಹಿ ಸತ್ಸು ಬ್ರಹ್ಮವಿದ್ಯಾ ಪ್ರವರ್ತತೇ (ಪ್ರತಿತಿಷ್ಠತಿ ?) ಪದ್ಭ್ಯಾಮಿವ ಪುರುಷಃ | ವೇದಾಶ್ಚತ್ವಾರಃ

1. ದಮವೆಂಬ ಮಾತಿನಲ್ಲಿಯೇ ಶಮವನ್ನೂ ಸೇರಿಸಿಕೊಳ್ಳಬೇಕು ಎಂದರ್ಥ.
2. ಸಂಶಯವನ್ನೂ ಇಲ್ಲಿ ಸೇರಿಸಿಕೊಳ್ಳಬೇಕು. ಅಂತಃಕರಣವು ಅಶುದ್ಧಿಯಾಗಿದ್ದರೆ ಹೇಳಿದ್ದನ್ನು ಸರಿಯಾಗಿ ತಿಳಿದುಕೊಳ್ಳುವುದು ಆಗಲಾರದೆಂಬುದು ಪ್ರಸಿದ್ಧ.
3. ಇದೇ ದೃಷ್ಟಾಂತವನ್ನು ೨-೧ನೆಯ ಮಂತ್ರದ ಭಾಷ್ಯದಲ್ಲಿ ಕೊಟ್ಟಿರುತ್ತದೆ. ಈ ಉದಾಹರಣೆಯಲ್ಲಿ ಇಂದ್ರನು ತಿಳಿದುಕೊಂಡದ್ದಕ್ಕೆ ಅವನು ಬ್ರಹ್ಮಚರ್ಯವನ್ನು ಅವಲಂಬಿಸಿ ಗುರುಕುಲವಾಸಮಾಡಿದ್ದು ಕಾರಣವೆಂದೂ ವಿರೋಚನನು ಸ್ವಭಾವದೋಷದಿಂದ ಹೆಚ್ಚು ತಿಳಿದುಕೊಳ್ಳಲಾರದೆ ತಿಳಿದಷ್ಟರಿಂದ ತೃಪ್ತನಾಗಿ ಹೊರಟುಹೋದನೆಂದೂ ಹಿಂದೆಯೇ ಹೇಳಿದೆ.
4. ಚಿತ್ತಶುದ್ಧಿಯಿಂದ ಜ್ಞಾನಕ್ಕೆ ಅರ್ಹತೆಯುಂಟಾಗುವದಕ್ಕೆ ಈ ಜನ್ಮದಲ್ಲಿಯೇ ಕರ್ಮಾದಿಗಳನ್ನು ಮಾಡಿರಬೇಕೆಂಬ ನಿಯಮವಿಲ್ಲ. ಸೂ. ಭಾ.೪-೧-೧೫, ೪-೧-೧೮, ಗೀ. ಭಾ.೩-೪, ಇವನ್ನು ನೋಡಿರಿ.

ಸರ್ವಾಣಿ ಚಾಜ್ಞಾನಿ ಶಿಕ್ಷಾದೀನಿ ಪಟ್ | ಕರ್ಮಜ್ಞಾನಪ್ರಕಾಶಕತ್ವಾದ್ವೇದಾನಾಮ್
ತದ್ರಕ್ಷಣಾರ್ಥತ್ವಾದಜ್ಞಾನಾಂ ಪ್ರತಿಷ್ಠಾತ್ವಮ್ | ಅಥವಾ ಪ್ರತಿಷ್ಠಾಶಬ್ದಸ್ಯ
ಪಾದರೂಪ(ಕ)ಕಲ್ಪನಾರ್ಥತ್ವತ್ ವೇದಾಸ್ತ್ವಿತ್ತರಾಣಿ ಸರ್ವಾಜ್ಞಾನಿ ಶಿರಆದೀನಿ |
ಅಸ್ಮಿನ್ ಪಕ್ಷೇ ಶಿಕ್ಷಾದೀನಾಂ ವೇದಗ್ರಹಣೇನೈವ ಗ್ರಹಣಂ ಕೃತಂ ಪ್ರತ್ಯೇತವ್ಯಮ್ |
ಅಜ್ಞಾನಿ ಹಿ ಗೃಹೀತೇಽಜ್ಞಾನಿ ಗೃಹೀತಾನೈವ ಭವಂತಿ ತದಾಯತ್ತತ್ವಾದಜ್ಞಾನಾಮ್ ||

(ಭಾಷ್ಯಾರ್ಥ)

(ಇಲ್ಲಿ) ಇತಿ ಎಂಬುದು ಉಪಲಕ್ಷಣತ್ವವನ್ನು ತೋರಿಸುವದಕ್ಕಾಗಿ
(ಬಂದಿದೆ). (ಆದ್ದರಿಂದ) ಎಂಬಿವೇ ಮುಂತಾದ ಜ್ಞಾನವುಂಟಾಗುವದಕ್ಕೆ
ಕಾರಣವಾಗಿರುವ 'ಅಮಾನಿತ್ವ', 'ಅದಂಭಿತ್ವ' (ಗೀ.೧೩-೨) ಮುಂತಾದದ್ದನ್ನೂ
ತೋರಿಸಿದಂತೆ ಆಗಿರುತ್ತದೆ. (ಈ ಸಾಧನಗಳು) ಪ್ರತಿಷ್ಠೆಯು ಎಂದರೆ ಪಾದಗಳು ;
ಈ (ಉಪನಿಷತ್ತಿಗೆ ಅವು) ಪಾದಗಳಂತಿರುವವು. ಏಕೆಂದರೆ ಅವುಗಳಿದ್ದರೆ
ಬ್ರಹ್ಮವಿದ್ಯೆಯು ಕಾಲುಗಳಿಂದ ಮನುಷ್ಯನು ನಿಂತುಕೊಳ್ಳುವಂತೆ
ನಿಂತುಕೊಳ್ಳುತ್ತದೆ. ನಾಲ್ಕು ವೇದಗಳೂ, ಎಲ್ಲಾ ಎಂದರೆ ಶಿಕ್ಷೆಯೇ ಮುಂತಾದ
ಆರು ಅಂಗಗಳೂ, (ಪ್ರತಿಷ್ಠೆಯು). ವೇದಗಳು ಕರ್ಮವನ್ನೂ ಜ್ಞಾನವನ್ನೂ
ತಿಳಿಸಿಕೊಡುವದರಿಂದಲೂ ಅಂಗಗಳು ಅದನ್ನು ರಕ್ಷಣೆ ಮಾಡುವದಕ್ಕೆ
(ಹೊರಟಿರುವದ)ರಿಂದಲೂ (ಅವು ಉಪನಿಷತ್ತಿಗೆ) ಪ್ರತಿಷ್ಠೆಯಾಗಿರುವವು. ಅಥವಾ
ಪ್ರತಿಷ್ಠೆ ಎಂಬ ಶಬ್ದವನ್ನು (ಉಪಯೋಗಿಸಿರುವದು) ಪಾದವೆಂಬ ರೂಪಕವನ್ನು
ಕಲ್ಪಿಸುವದಕ್ಕಾದ್ದರಿಂದ ವೇದಗಳಾದರೋ ಉಳಿದ ತಲೆಯೇ ಮುಂತಾದ ಅಂಗಗಳು
ಎಂದೂ ಅರ್ಥಮಾಡಬಹುದು. ಈ ಪಕ್ಷದಲ್ಲಿ ಶಿಕ್ಷೆ ಮುಂತಾದ (ಅಂಗ)ಗಳನ್ನು
ವೇದ(ವನ್ನು)ಹೇಳಿದ್ದರಿಂದಲೇ ಹೇಳಿದಂತಾಯಿತೆಂದು ತಿಳಿಯಬೇಕು. ಏಕೆಂದರೆ
ಪ್ರಧಾನವಾದದ್ದನ್ನು ತೆಗೆದುಕೊಂಡರೆ (ಅದರ) ಅಂಗಗಳನ್ನೂ ತೆಗೆದು ಕೊಂಡು
(ಹೇಳಿ)ದಂತೆಯೇ ಆಗುವದು ; ಏಕೆಂದರೆ ಅಂಗಗಳು ಆ (ಪ್ರಧಾನವಾದದ್ದರ)
ಅಧೀನವಾಗಿಯೇ ಇರುತ್ತವೆ.

(ಭಾಷ್ಯ)

೮೮. ಸತ್ಯಮ್ ಆಯತನಮ್ | ಯತ್ರ ತಿಷ್ಠತ್ಯುಪನಿಷತ್ ತತ್
ಆಯತನಮ್ | ಸತ್ಯಮಿತಿ ಅಮಾಯಿತಾ ಅಕೌಟಲ್ಯಂ ವಾಜ್ಞನಃಕಾಯಾನಾಮ್ |
ತೇಷು ಹಿ ಆಶ್ರಯತಿ ವಿದ್ಯಾ ಯೇಽಮಾಯಾವಿನಃ ಸಾಧವಃ ನಾಸುರಪ್ರಕೃತಿಷು
ಮಾಯಾವಿಷು | “ನ ಯೇಷು ಜಿಹ್ಮಮನ್ಯತಂ ನ ಮಾಯಾ ಚ” (ಪ್ರ.೧-೧೬) ಇತಿ
ಶ್ರುತೇಃ | ತಸ್ಮಾತ್ ಸತ್ಯಮಾಯತನಮ್ ಇತಿ ಕಲ್ಪ್ಯತೇ | ತಪಆದಿಷ್ಟೇವ ಪ್ರತಿಷ್ಠಾತ್ವೇನ
ಪ್ರಾಪ್ತಸ್ಯ ಸತ್ಯಸ್ಯ ಪುನರಾಯತನತ್ವೇನ ಗ್ರಹಣಂ ಸಾಧನಾತಿಶಯತ್ವಜ್ಞಾಪನಾರ್ಥಮ್ |

“ಅಶ್ವಮೇಧಸಹಸ್ರಂ ಚ ಸತ್ಯಂ ಚ ತುಲಯಾ ಧೃತಮ್ | ಅಶ್ವಮೇಧ ಸಹಸ್ರಾಚ್ಚ
ಸತ್ಯಮೇಕಂ ವಿಶಿಷ್ಯತೇ ||” (ಮಹಾ. ಭಾ. ಆ. ೨೪-೧೦೩) ಇತಿ ಸ್ಮೃತೇಃ ||

(ಭಾಷ್ಯಾರ್ಥ)

ಸತ್ಯವು ಆಯತನವು. ಉಪನಿಷತ್ತು ಯಾವದರಲ್ಲಿ (ಆಶ್ರಯಿಸಿಕೊಂಡು) ಇರುವದೋ ಅದು (ಅದರ) ಆಯತನವು.¹ ಸತ್ಯವೆಂದರೆ ಮಾಯೆಯಿಲ್ಲದಿರುವಿಕೆ ; ವಾಕ್ಯ, ಮನಸ್ಸು, ಶರೀರ- ಇವುಗಳಲ್ಲಿ ಕೊಂಕಿಲ್ಲದಿರುವದು. ಯಾರು ಮಾಯಾವಿಗಳಲ್ಲದ ಸಾಧುಗಳಾಗಿರುವರೋ ಅವರಲ್ಲಿಯೇ ವಿದ್ಯೆಯು ಆಶ್ರಯಿಸಿರುತ್ತದೆಯೇ ಹೊರತು ಅಸುರರ ಸ್ವಭಾವದ ಮಾಯಾವಿಗಳಲ್ಲಿ (ಇರು)ವದಿಲ್ಲ. “ಯಾರಲ್ಲಿ ವಕ್ರತೆಯೂ ಸುಳ್ಳೂ ಮಾಯೆಯೂ ಇಲ್ಲವೋ (ಅವರಿಗೇ ಈ ಬ್ರಹ್ಮಲೋಕವು² ಸಿಕ್ಕುವದು)” (ಪ್ರ. ೧-೧೬) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. ಆದ್ದರಿಂದ ಸತ್ಯವು (ಉಪನಿಷತ್ತಿಗೆ) ಆಯತನವೆಂದು ಕಲ್ಪಿಸಲಾಗಿದೆ. ತಪಸ್ಸೇ ಮುಂತಾದವುಗಳು ಪ್ರತಿಷ್ಠೆ ಎಂದು (ಹೇಳಿದ್ದರಿಂದಲೇ) ಬಂದಿರುವ ಸತ್ಯವನ್ನು³ ಮತ್ತೊಂದುಸಲ ಆಯತನವೆಂದು ಹೇಳಿರುವದು (ಅದು) ಹೆಚ್ಚಿನ ಸಾಧನವೆಂದು ತಿಳಿಸುವದಕ್ಕೆ “ಸಾವಿರ ಅಶ್ವಮೇಧವನ್ನೂ ಸತ್ಯವನ್ನೂ ತಕ್ಕಡಿಯಲ್ಲಿ ಇಟ್ಟರೆ ಸಾವಿರ ಅಶ್ವಮೇಧಕ್ಕಿಂತ ಸತ್ಯವೊಂದೇ ಹೆಚ್ಚಾಗುವದು” (ಆದಿ. ೨೪-೧೦೩) ಎಂಬ ಸ್ಮೃತಿಯು ಇದಕ್ಕೆ ಆಧಾರವು.

ಬ್ರಹ್ಮವಿದ್ಯೆಯ ಫಲದ ಉಪಸಂಹಾರ

(ಉಪನಿಷತ್ತು)

ಯೋ ವಾ ಏತಾಮೇವಂ ವೇದಾಪಹತ್ಯ ಪಾಪ್ಮಾನಮನನ್ತೇ
ಸ್ವರ್ಗೇ ಲೋಕೇ ಜ್ಯೇಯೇ ಪ್ರತಿಷ್ಠಿತಿ ಪ್ರತಿಷ್ಠಿತಿ

|| ೯ ||

೯. ಯಾವನೇ ಆಗಲಿ ಇದನ್ನು ಹೀಗೆಂದು ತಿಳಿಯುತ್ತಾನಾದರೆ ಪಾಪವನ್ನು ನಾಶಮಾಡಿಕೊಂಡು ಅನಂತವಾದ ಹೆಚ್ಚಿನ ಸ್ವರ್ಗದಲ್ಲಿ ಪ್ರತಿಷ್ಠಿತನಾಗುವನು ; ಪ್ರತಿಷ್ಠಿತನಾಗುವನು.

1. ಆಶ್ರಯಸ್ಥಾನವು, ವಾಸಸ್ಥಲವು.

2. ಇಲ್ಲಿ ಸಗುಣಬ್ರಹ್ಮವನ್ನು ಹೇಳಿದ್ದರೂ ಸಮಾನನ್ಯಾಯದಿಂದ ನಿರ್ಗುಣಕ್ಕೂ ಇದು ಹೊಂದುವದು. ಉಪಾಸನೆಗಾಗಿ ಗುಣವನ್ನು ಹೇಳಿದ್ದರೂ ಸಗುಣಬ್ರಹ್ಮವು ನಿಜವಾಗಿ ನಿರ್ಗುಣಬ್ರಹ್ಮವೇ ಆಗಿರುತ್ತದೆ.

3. ಇತಿ ಎಂಬ ಮಾತು ಉಪಲಕ್ಷಣವೆಂದದ್ದರಿಂದ ಸತ್ಯವೂ ಪ್ರತಿಷ್ಠೆ ಎಂದು ಮೊದಲೇ ಸಿದ್ಧನಾಗಿರುವ ಸತ್ಯವನ್ನು.

(ಭಾಷ್ಯ)

೮೯. ಯೋ ವೈ ಏತಾಂ ಬ್ರಹ್ಮವಿದ್ಯಾಮ್, “ಕೇನೇಷಿತಮ್” (೧-೧) ಇತ್ಯಾದಿನಾ ಯಥೋಕ್ತಾಮ್- ಏವಂ ಮಹಾಭಾಗಾಮ್ “ಬ್ರಹ್ಮ ಹ ದೇವೇಭ್ಯಃ” (೨-೧) ಇತ್ಯಾದಿನಾ ಸ್ತುತಾಂ ಸರ್ವವಿದ್ಯಾಪ್ರತಿಷ್ಠಾಂ ವೇದ | “ಅಮೃತತ್ವಂ ಹಿ ವಿನ್ದತೇ” (೨-೪) ಇತ್ಯುಕ್ತಮಪಿ ಬ್ರಹ್ಮವಿದ್ಯಾಫಲಮನ್ತೇನಿಗಮಯತಿ ಅಪಹತ್ಯ ಪಾಪಾನಮ್ ಅವಿದ್ಯಾಕಾಮಕರ್ಮಲಕ್ಷಣಂ ಸಂಸಾರಬೀಜಂ ವಿಧೂಯ ಅನಂತೇ ಅಪರ್ಯಂತೇ ಸ್ವರ್ಗೇ ಲೋಕೇ ಸುಖಾತ್ಮಕೇ ಬ್ರಹ್ಮಣಿ ಇತ್ಯೇತತ್ | ಅನಂತೇ ಇತಿ ವಿಶೇಷಣಾನ್ ತ್ರಿವಿಷ್ಟಪೇ | ಅನಂತಶಬ್ದ ಔಪಚಾರಿಕೋಽಪಿ ಸ್ಯಾತ್ ಇತ್ಯತ ಆಹ- “ಜ್ಯೇಯೇ” ಇತಿ | ಜ್ಯೇಯೇ ಜ್ಯಾಯಸಿ ಸರ್ವಮಹತ್ತರೇ ಸ್ವಾತ್ಮನಿ ಮುಖ್ಯೇ ಏವ ಪ್ರತಿಷ್ಠತಿ | ನ ಪುನಃ ಸಂಸಾರಮಾಪದ್ಯತ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಯಾವನೇ ಆಗಲಿ ಈ ಬ್ರಹ್ಮವಿದ್ಯೆಯನ್ನು “ಕೇನೇಷಿತಮ್” (ಯಾರ ಇಷ್ಟದಂತೆ) (೧-೧) ಎಂದುಮುಂತಾಗಿರುವ ಗ್ರಂಥಭಾಗದಿಂದ ಈವರೆಗೆ ಹೇಳಿರುವ ಇಂಥ¹ ಮಹತ್ತಿನದಾದ, “ಬ್ರಹ್ಮ ಹ ದೇವೇಭ್ಯಃ” (ಬ್ರಹ್ಮವು ದೇವತೆಗಳಿಗೆ ಜಯಿಸಿತು) (೨-೧) ಎಂದು ಮುಂತಾಗಿರುವ ಗ್ರಂಥಭಾಗದಿಂದ ಹೊಗಳಿರುವ² ಸರ್ವವಿದ್ಯೆಗಳಿಗೂ ಆಶ್ರಯವಾಗಿರುವ³ (ಈ ವಿದ್ಯೆಯನ್ನು) ತಿಳಿದುಕೊಳ್ಳುವುದಾದರೆ “ಅಮೃತತ್ವವನ್ನು ಪಡೆಯುತ್ತಾನೆ” (೨-೪) ಎಂದು ಬ್ರಹ್ಮವಿದ್ಯೆಯ ಫಲವನ್ನು ಮೊದಲೇ ಹೇಳಿದ್ದರೂ (ಗ್ರಂಥದ) ಕೊನೆಯಲ್ಲಿ ಅದನ್ನು (ಮತ್ತೊಮ್ಮೆ) ಮಂತ್ರವು ಉಪಸಂಹಾರಮಾಡಿ⁴ ಹೇಳುತ್ತದೆ. ಪಾಪವನ್ನು ಹೋಗಲಾಡಿಸಿಕೊಂಡು ಎಂದರೆ ಅವಿದ್ಯಾಕಾಮಕರ್ಮವೆಂಬ ಸಂಸಾರಬೀಜವನ್ನು ತೊಲಗಿಸಿಕೊಂಡು⁵ ಅನಂತವಾದ ಕೊನೆಗಾಣದ ಸ್ವರ್ಗಲೋಕದಲ್ಲಿ ಎಂದರೆ

1. ಆಗಮೋಪದೇಶವಿಲ್ಲದೆ ತಿಳಿಯತಕ್ಕದ್ದಲ್ಲದ, ತಿಳಿದರೆ ಹೆಚ್ಚಿನ ಫಲವನ್ನು ಕೊಡುವ.
2. ಆತ್ಮಜ್ಞಾನವನ್ನು ಹೊಗಳುವದಕ್ಕೇ ಈ ಅರ್ಥವಾದವನ್ನು ಕೊಟ್ಟಿರುತ್ತದೆ. ಇದು ವಿದ್ಯಮಾನಾರ್ಥವಾದ, ಎಂದರೆ ಬ್ರಹ್ಮದಲ್ಲಿರುವದನ್ನೇ ಹೊಗಳಿರುವದು.
3. ಮುಂ.೧-೧-೧ರ ಸೂಚನೆ.
4. ಉಪಕ್ರಮದಲ್ಲಿ “ಅಮೃತಾ ಭವಂತಿ” (ಅಮೃತರಾಗುವರು) ಎಂದಿರುವದನ್ನು, ನಡುವೆ “ಅಮೃತತ್ವಂ ಹಿ ವಿನ್ದತೇ” (ಅಮೃತತ್ವವನ್ನು ಪಡೆದುಕೊಳ್ಳುತ್ತಾನಲ್ಲದೆ) ಎಂದು ಹೇಳಿರುವದಲ್ಲದೆ, ಉಪಸಂಹಾರದಲ್ಲಿಯೂ ಹೇಳಿರುವದರಿಂದ ಜ್ಞಾನದಿಂದ ಮುಕ್ತಿ ಎಂಬುದೇ ಉಪನಿಷತ್ತಿನ ಪರಮತಾತ್ಪರ್ಯವೆಂದು ಸಿದ್ಧವಾಗುತ್ತದೆ.
5. ಪಾಪವನ್ನು ಧರ್ಮದಿಂದ ತೊಲಗಿಸಿಕೊಂಡವರು ಸ್ವರ್ಗಲೋಕಕ್ಕೆ ಹೋಗುವರು; ಸಂಸಾರಕ್ಕೆ ಕಾರಣವಾಗಿರುವ ಅವಿದ್ಯಾಕಾಮಕರ್ಮವೆಂಬ ಪಾಪವನ್ನು ಜ್ಞಾನದಿಂದ ತೊಲಗಿಸಿಕೊಂಡವರು ಪರಮಾತ್ಮ ರೂಪವಾದ ಮುಕ್ತಿಯನ್ನು ಪಡೆಯುವರು ಎಂದು ಭಾವ.

ಸುಖರೂಪವಾದ ಬ್ರಹ್ಮದಲ್ಲಿ¹ ಎಂದರ್ಥ ; ಮೂರನೆಯ ಲೋಕದಲ್ಲಿ ಎಂದರ್ಥವಲ್ಲ, ಏಕೆಂದರೆ “ಅನಂತವಾದ” ಎಂಬ ವಿಶೇಷಣವನ್ನು (ಇಲ್ಲಿ) ಕೊಟ್ಟಿರುತ್ತದೆ.² ಅನಂತವೆಂಬ ಮಾತು ಉಪಚಾರಕ್ಕೂ³ ಬಂದಿರಬಹುದು ಎಂದಾರೆಂದು “ಹೆಚ್ಚಿನ” ಎಂದು ಹೇಳಿರುತ್ತದೆ. ಹೆಚ್ಚಿನ ಎಂದರೆ ಮಿಗಿಲಾದ ಎಲ್ಲಕ್ಕೂ ಹೆಚ್ಚಿನ ಮುಖ್ಯನೇ ಆದ ತನ್ನ ಆತ್ಮನಲ್ಲಿ⁴ ನೆಲೆನಿಲ್ಲುವನು, ಮತ್ತೆ ಸಂಹಾರವನ್ನು ಹೊಂದುವದಿಲ್ಲ ಎಂದರ್ಥ.

::::::::::

-
1. ಬ್ರಹ್ಮವನ್ನೂ ಲೋಕವೆಂದು ಕರೆಯುವದುಂಟು. ಛಾಂ. ಭಾ.೮-೩-೨ ಬೃ. ಭಾ.೪-೪-೨೩, ಸೂ. ಭಾ.೧-೩-೧೫ನ್ನು ನೋಡಿ.
 2. ಇಲ್ಲಿ ‘ಸ್ವರ್ಗಲೋಕಕ್ಕೆ ಹೋಗುತ್ತಾನೆ’ ಎಂದಿದ್ದರೂ ಸ್ವರ್ಗವು ಅನಂತವಾಗಲಾರದಾದ್ದರಿಂದ ಬ್ರಹ್ಮವನ್ನು ಪಡೆಯುತ್ತಾನೆಂದೇ ಅರ್ಥವನ್ನು ಮಾಡಬೇಕು- ಎಂದು ಭಾವ.
 3. ಉಳಿದದ್ದಕ್ಕೆ ಹೋಲಿಸಿದರೆ ಬ್ರಹ್ಮಲೋಕವು ಬಹುಕಾಲ ಎಂದರೆ ಒಂದು ಕಲ್ಪವು ಮುಗಿಯುವವರೆಗೆ ಇರುತ್ತದೆ. ಆದ್ದರಿಂದ ಅದನ್ನು ಅನಂತವೆಂದು ಉಪಚಾರಕ್ಕೆ ಕರೆದಿರಬಹುದಲ್ಲ - ಎಂಬ ಶಂಕೆಗೆ ಪರಿಹಾರವಿದು.
 4. ಪ್ರತ್ಯಗಾತ್ಮರೂಪವಾದ ಪರಬ್ರಹ್ಮದಲ್ಲಿ

ಶಾಂಕರ (ವಾಕ್ಯ) ಭಾಷ್ಯೋಪೇತ
ಕೇನೋಪನಿಷತ್ತು

ಭಾಷ್ಯಕಾರರ ಅವತರಣಿಕೆ

ಹಿಂದಿನ ಗ್ರಂಥಕ್ಕೂ ಈ ಉಪನಿಷತ್ತಿಗೂ ಇರುವ ಸಂಬಂಧ

(ಭಾಷ್ಯ)

೯೦. ಸಮಾಪ್ತಂ ಕರ್ಮಾತ್ಮಭೂತಪ್ರಾಣವಿಷಯಂ ವಿಜ್ಞಾನಮ್, ಕರ್ಮ ಚಾನೇಕಪ್ರಕಾರಮ್, ಯಯೋರ್ವಿಕಲ್ಪಸಮುಚ್ಚಯಾನುಷ್ಠಾನಾದ್ ದಕ್ಷಿಣೋತ್ತ ರಾಭ್ಯಾಂ ಸೃತಿಭ್ಯಾಮ್ ಆವೃತ್ಯನಾವೃತ್ತೀ ಭವತಃ | ಆತ ಊರ್ಧ್ವಂ ಫಲನಿರಪೇಕ್ಷ ಜ್ಞಾನಕರ್ಮಸಮುಚ್ಚಯಾನುಷ್ಠಾನಾತ್ ಕೃತಾತ್ಮಸಂಸ್ಕಾರಸ್ಯ ಉಚ್ಚಿನ್ನಾತ್ಮಜ್ಞಾನಪ್ರತಿ ಬಂದ್ಧಕಸ್ಯ ದ್ವೈತವಿಷಯದೋಷದರ್ಶಿನೋ ನಿರ್ಜ್ಞಾತಾಶೇಷಬಾಹ್ಯವಿಷಯತ್ವಾತ್ ಸಂಸಾರಬೀಜಮಜ್ಞಾನಮುಚ್ಚಿಚ್ಛಿತ್ತತಃ ಪ್ರತ್ಯಗಾತ್ಮವಿಷಯಜಿಜ್ಞಾಸೋಃ 'ಕೇನೇಷಿತಮ್' ಇತ್ಯಾತ್ಮಸ್ವರೂಪತತ್ತ್ವವಿಜ್ಞಾನಾಯ ಅಯಮಧ್ಯಾಯ ಆರಭ್ಯತೇ | ತೇನ ಚ ಮೃತ್ಯುಪದಮಜ್ಞಾನಮುಚ್ಚೇತ್ತವ್ಯಮ್ | ತತ್ತನ್ಮೋ ಹಿ ಸಂಸಾರೋ ಯತಃ | ಅನಧಿಗತತ್ವಾದಾತ್ಮನೋ ಯುಕ್ತಾ ತದಧಿಗಮಾಯ ತದ್ವಿಷಯಾ ಜಿಜ್ಞಾಸಾ ||

(ಭಾಷ್ಯಾರ್ಥ)

ಕರ್ಮಕ್ಕೆ ಆತ್ಮಭೂತನಾಗಿರುವ ಪ್ರಾಣನ ವಿಷಯವಾದ ಉಪಾಸನೆಯೂ ಬಹುಪ್ರಕಾರವಾದ ಕರ್ಮವೂ ಮುಗಿಯಿತು. ಇವೆರಡನ್ನೂ ಬೇರೆಬೇರೆಯಾಗಿ ಮತ್ತು ಒಟ್ಟುಗೂಡಿಸಿಕೊಂಡು ಅನುಷ್ಠಾನಮಾಡುವದರಿಂದ ದಕ್ಷಿಣ ಮತ್ತು ಉತ್ತರ ಮಾರ್ಗಗಳಿಂದ ಹೋಗಿಬರುವದೂ ಹಿಂತೆರಳದಿರುವದೂ¹ ಆಗುತ್ತವೆ. ಇನ್ನುಮೇಲೆ ಫಲವನ್ನು ಬಯಸದೆ ಜ್ಞಾನಕರ್ಮಗಳೆರಡನ್ನೂ ಒಟ್ಟುಗೂಡಿಸಿ ಅನುಷ್ಠಾನಮಾಡಿದ್ದರಿಂದ ಆತ್ಮಸಂಸ್ಕಾರವನ್ನು ಹೊಂದಿ ಆತ್ಮಜ್ಞಾನದ ಅಡ್ಡಿಯನ್ನು ನಾಶ ಮಾಡಿಕೊಂಡು ದ್ವೈತದ ವಿಷಯದ ದೋಷಗಳನ್ನು ಕಂಡುಕೊಂಡು ಹೊರಗಿನ ವಿಷಯಗಳನ್ನೆಲ್ಲ ಸಂಪೂರ್ಣವಾಗಿ ಅರಿತುಕೊಂಡಿರುವದರಿಂದ ಸಂಸಾರಬೀಜವಾದ ಅಜ್ಞಾನವನ್ನು ನಾಶಮಾಡಬೇಕೆಂಬಿಚ್ಛೆಯಿಂದ ಪ್ರತ್ಯಗಾತ್ಮನೆಂಬ

1. ದಕ್ಷಿಣಮಾರ್ಗದಿಂದ ಹೋಗಿ ಬರುವದೂ ಉತ್ತಮಮಾರ್ಗದಿಂದ ಹೋಗಿ ಹಿಂತೆರಳದಿರುವದೂ ಎಂದರ್ಥ.

ವಿಷಯವನ್ನು ತಿಳಿಯಬೇಕೆಂದು ಬಯಸುತ್ತಿರುವಾತನಿಗೆ ಆತ್ಮಸ್ವರೂಪದ ತಿಳಿವಳಿಕೆಗಾಗಿ 'ಕೇನೇಷಿತಮ್' ಎಂಬ ಈ ಅಧ್ಯಾಯವನ್ನು ಪ್ರಾರಂಭಿಸಿರುತ್ತದೆ. ಅದರಿಂದ ಮೃತ್ಯುವಿಗೆ¹ ಕಾರಣವಾಗಿರುವ ಅಜ್ಞಾನವನ್ನು ನಾಶಮಾಡಿಕೊಳ್ಳಬೇಕಾಗಿರುತ್ತದೆ ; ಏಕೆಂದರೆ ಸಂಸಾರವು ಆ (ಅಜ್ಞಾನಕ್ಕೆ) ಅಧೀನವಾಗಿರುತ್ತದೆ. ಆತ್ಮನನ್ನು (ಇನ್ನೂ) ಅರಿತುಕೊಳ್ಳದೆ ಇರುವದರಿಂದ ಅವನನ್ನು ಅರಿತುಕೊಳ್ಳುವದಕ್ಕಾಗಿ ಇಚ್ಛಿಸುವದು ಯುಕ್ತವಾಗಿರುತ್ತದೆ.

(ಭಾಷ್ಯ)

೯೧. ಕರ್ಮವಿಷಯೇ ಚಾನುಕ್ತಿಸ್ತದ್ವಿರೋಧಿತ್ವಾತ್ | ಅಸ್ಯ ವಿಜಿಜ್ಞಾಸಿತವ್ಯಸ್ಯ ಆತ್ಮತತ್ತ್ವಸ್ಯ ಕರ್ಮವಿಷಯೇಽವಚನಮ್ ಕಸ್ಮಾದಿತಿ ಚೇತ್ | ಆತ್ಮನೋ ಹಿ ಯಥಾವದ್ ವಿಜ್ಞಾನಂ ಕರ್ಮಣಾ ವಿರುದ್ಧತೇ | ನಿರತಿಶಯಬ್ರಹ್ಮಸ್ವರೂಪೋ ಹ್ಯಾತ್ಮಾ ವಿಜಿಜ್ಞಾಪಯಿಷಿತಃ | "ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮ್" (೧-೪) ಇತ್ಯಾದಿಶ್ರುತೇಃ | ನ ಹಿ ಸ್ವಾರಾಜ್ಯೇಽಭಿಷಿಕ್ತೋ ಬ್ರಹ್ಮತ್ವಂ ಗಮಿತಃ ಕಜ್ಞನ ನಮಿತುಮಿಚ್ಛತಿ* | ಅತೋ ಬ್ರಹ್ಮಾಸ್ಮೀತಿ ಸಮ್ಬುದ್ಧೋ ನ ಕರ್ಮ ಕಾರಯಿತುಂ ಶಕ್ಯತೇ | ನ ಹ್ಯಾತ್ಮಾನಮ್ ಅವಾಪ್ತಾರ್ಥಂ ಬ್ರಹ್ಮ ಮನ್ಯಮಾನಃ ಪ್ರವೃತ್ತಿಂ ಪ್ರಯೋಜನವತೀಂ ಪಶ್ಯತಿ | ನ ಚ ನಿಷ್ಪ್ರಯೋಜನಾ ಪ್ರವೃತ್ತಿಃ | ಅತೋ ವಿರುದ್ಧತ ಏವ ಕರ್ಮಣಾ ಜ್ಞಾನಮ್ | ಅತಃ ಕರ್ಮವಿಷಯೇಽನುಕ್ತಿಃ | ವಿಜ್ಞಾನವಿಶೇಷವಿಷಯೈವ ಜಿಜ್ಞಾಸಾ ||

(ಭಾಷ್ಯಾರ್ಥ)

ಕರ್ಮವಿಷಯದಲ್ಲಿ (ಇದನ್ನು) ಹೇಳದೆ ಇರುವದೇಕೆಂದರೆ ಅದಕ್ಕೆ ವಿರುದ್ಧವಾಗಿರುವದರಿಂದ. (ಇಲ್ಲಿ) ಅರಿತುಕೊಳ್ಳಬೇಕೆಂದು ಬಯಸುವ ಆತ್ಮತತ್ತ್ವವನ್ನು ಕರ್ಮವಿಷಯದಲ್ಲಿ ಹೇಳಿರುವದಿಲ್ಲ. ಏತಕ್ಕಂದರೆ ಆತ್ಮನ ಯಥಾರ್ಥಜ್ಞಾನವು ಕರ್ಮಕ್ಕೆ ವಿರುದ್ಧವಾಗಿರುತ್ತದೆ. ಮಿಗಿಲಿಲ್ಲದ ಬ್ರಹ್ಮದ ಸ್ವರೂಪನಾಗಿರುವನೆಂದಲ್ಲವೆ, ಆತ್ಮನನ್ನು (ಇಲ್ಲಿ) ತಿಳಿಸಿಕೊಡಬೇಕೆಂದಿರುವದು ? "ಅದನ್ನೇ ಬ್ರಹ್ಮವೆಂದು ತಿಳಿ, (ಇದು ಎಂದು ಉಪಾಸನೆಮಾಡುವ) ಇದಲ್ಲ" (೧-೪) ಎಂದು ಮುಂತಾದಾಗಿರುವ ಶ್ರುತಿಯು ಇದಕ್ಕೆ ಪ್ರಮಾಣವು. ಸ್ವಾರಾಜ್ಯದಲ್ಲಿ ಅಭಿಷಿಕ್ತನಾಗಿ ಬ್ರಹ್ಮವನ್ನು ಪಡೆದಿರುವಾತನು ಯಾರಿಗೂ ತಲೆಬಾಗುವದಕ್ಕೆ ಇಚ್ಛಿಸುವದಿಲ್ಲವಷ್ಟೆ? ಆದ್ದರಿಂದ 'ಬ್ರಹ್ಮವಾಗಿರುವೆನು' ಎಂದು ಚೆನ್ನಾಗಿ ತಿಳಿದುಕೊಂಡಿರುವಾತನಿಂದ ಕರ್ಮವನ್ನು ಮಾಡಿಸುವದು ಆಗಲಾರದು. ತಾನು ಪಡೆಯಬೇಕಾದದ್ದೆಲ್ಲವನ್ನೂ

1. 'ಮೃತ್ಯುಸ್ಥಾನವಾಗಿರುವ' ಎಂದೂ ಕನ್ನಡಿಸಬಹುದು.

* ಹೀಗೆ ಗುರುತುಮಾಡಿರುವ ರೂಪಗಳು ವ್ಯಾಕರಣಕ್ಕೆ ಸಮ್ಮತವಲ್ಲ.

ಪಡೆದುಕೊಂಡಿರುವ ಬ್ರಹ್ಮವೆಂದು ಭಾವಿಸಿಕೊಂಡಿರುವಾತನು (ಕರ್ಮದಲ್ಲಿ) ಪ್ರವೃತ್ತಿಯು ಪ್ರಯೋಜನವುಳ್ಳದ್ದೆಂದು ತಿಳಿಯಲಾರನಷ್ಟೆ? ಯಾವ ಪ್ರಯೋಜನವೂ ಇಲ್ಲದೆ ಪ್ರವೃತ್ತಿಯು ಆಗುವದಿಲ್ಲ. ಆದ್ದರಿಂದ ಕರ್ಮವು ಜ್ಞಾನಕ್ಕೆ ವಿರುದ್ಧವೇ. ಆದ್ದರಿಂದ ಕರ್ಮವಿಷಯದಲ್ಲಿ (ಆತ್ಮತತ್ವವನ್ನು) ಹೇಳಲಿಲ್ಲ. (ಇಲ್ಲಿ) ಈ ವಿಶೇಷವಾದ ತಿಳಿವಳಿಕೆಗಾಗಿಯೇ ಜಿಜ್ಞಾಸೆಯುಂಟಾಗುತ್ತದೆ.

ಕರ್ಮಜ್ಞಾನವು ಸಂಸ್ಕಾರಾರ್ಥವಾಗಿರಬೇಕು

(ಭಾಷ್ಯ)

೯೨. ಕರ್ಮಾನಾರಮ್ಭ ಇತಿ ಚೇತ್ | ನ | ನಿಷ್ಕಾಮಸ್ಯ ಸಂಸ್ಕಾರಾರ್ಥತ್ವತ್ | ಯದಿ ಹಿ ಆತ್ಮವಿಜ್ಞಾನೇನ ಆತ್ಮಾವಿದ್ಯಾವಿಷಯತ್ವತ್ ಪರಿತಿತ್ಯಾಜಯಿಷಿತಂ ಕರ್ಮ ತತಃ “ಪ್ರಕ್ಷಾಲನಾದ್ಧಿ ಪಜ್ಜಸ್ಯ ದೂರಾದಸ್ಪರ್ಶನಂ ವರಮ್” (?) ಇತ್ಯನಾರಮ್ಭ ಏವ ಕರ್ಮಣಃ ಶ್ರೇಯಾನ್, ಅಲ್ಪಫಲತ್ವತ್, ಆಯಾಸಬಹುಲತ್ವತ್, ತತ್ತ್ವಜ್ಞಾನಾದೇವ ಚ ಶ್ರೇಯಃಪ್ರಾಪ್ತೇಃ- ಇತಿ ಚೇತ್ | ಸತ್ಯಮೇತತ್ | ಅವಿದ್ಯಾವಿಷಯಂ ಕರ್ಮ ಅಲ್ಪಫಲತ್ವಾದಿದೋಷವದ್ ಬನ್ಧರೂಪಂ ಚ ಸಕಾಮಸ್ಯ | “ಕಾಮಾನ್ ಯಃ ಕಾಮಯತೇ” (ಮುಂ.೩-೨-೨), “ಇತಿ ನು ಕಾಮಯಮಾನಃ” (ಬೃ.೪-೪-೬)- ಇತ್ಯಾದಿಶ್ರುತಿಭ್ಯಃ | ನ ನಿಷ್ಕಾಮಸ್ಯ | ತಸ್ಯ ತು ಸಂಸ್ಕಾರಾರ್ಥಾನೈವ ಕರ್ಮಾಣಿ ಭವಂತಿ ತನ್ನಿವರ್ತಕಾಶ್ರಯಪ್ರಾಣವಿಜ್ಞಾನಸಹಿತಾನಿ | “ದೇವಯಾಜೇ ಶ್ರೇಯಾನಾತ್ಮಯಾಜೇ ವಾ” ಇತ್ಯುಪಕ್ರಮ್ಯ “ಆತ್ಮಯಾಜೇ ತು ಕರೋತಿ ಇದಂ ಮೇಽನೇನಾಜ್ಞಂ ಸಂಸ್ಕ್ರಿಯತೇ” (ಶತ.) ಇತಿ ಸಂಸ್ಕಾರಾರ್ಥಮೇವ ಕರ್ಮಾಣೀತಿ ವಾಜಸನೇಯಕೇ | “ಮಹಾಯಜ್ಞೈಶ್ಚ ಯಜ್ಞೈಶ್ಚ ಬ್ರಾಹ್ಮೀಯಂ ಕ್ರಿಯತೇ ತನುಃ” (ಮನು.೨-೨೮), “ಯಜ್ಞೋದಾನಂ ತಪಶ್ಚೈವ ಪಾವನಾನಿ ಮನೀಷಿಣಾಮ್ ||” (ಗೀ.೧೮-೫) ಇತ್ಯಾದಿ ಸ್ಮೃತೇಶ್ಚ | ಪ್ರಾಣಾದಿವಿಜ್ಞಾನಂ ಚ ಕೇವಲಂ ಕರ್ಮಸಮುಚ್ಚಿತಂ ವಾ ಸಕಾಮಸ್ಯ ಪ್ರಾಣಾತ್ಮಪ್ರಾಪ್ತಾರ್ಥಮೇವ ಭವತಿ | ನಿಷ್ಕಾಮಸ್ಯ ತು ಆತ್ಮಜ್ಞಾನಪ್ರತಿಬನ್ಧನಿರ್ಮಾಪ್ತೈರ್ ಭವತಿ | ಆದರ್ಶ-ನಿರ್ಮಾರ್ಜನವತ್ ||

(ಭಾಷ್ಯಾರ್ಥ)

(ಶಂಕೆ) :- (ಹಾಗಾದರೆ) ಕರ್ಮವನ್ನು ಮಾಡಬಾರದೆಂದೇ (ಆಯಿತು). ಎಂದರೆ ಹಾಗಲ್ಲ. ಏಕೆಂದರೆ ನಿಷ್ಕಾಮನಿಗೆ (ಅದು) ಸಂಸ್ಕಾರವನ್ನುಂಟು ಮಾಡುತ್ತದೆ.

(ಶಂಕೆಯ ವಿವರ) :- ಕರ್ಮವು ಆತ್ಮಾವಿದ್ಯೆಯ ವಿಷಯವಾಗಿರುವದರಿಂದ ಆತ್ಮಜ್ಞಾನದಿಂದ ಅದನ್ನು ಬಿಡಿಸಬೇಕೆಂದೇ (ಶ್ರುತಿಯು) ಇಷ್ಟವಾಗಿದ್ದರೆ ಆಗ

“ಕೆಸರನ್ನು ತೊಳೆದುಕೊಳ್ಳದೆ ಇರುವದಕ್ಕಿಂತ ದೂರದಿಂದ ಅದನ್ನು ಮುಟ್ಟದಿರುವದೇ ಮೇಲು”¹ ಎಂಬಂತೆ ಕರ್ಮವನ್ನು ಮಾಡದೆ ಇರುವದೇ ಮೇಲೆಂದಾಗುತ್ತದೆ. ಏಕೆಂದರೆ ಅದರ ಫಲವು ಅಲ್ಪವಾಗಿರುತ್ತದೆ, ಆಯಾಸವು ಬಹಳವಾಗಿರುತ್ತದೆ, ತತ್ತ್ವಜ್ಞಾನದಿಂದಲೇ ಮುಕ್ತಿಯು ದೊರಕುತ್ತದೆ. ಅಲ್ಲವೆ ?

(ಪರಿಹಾರದ ವಿವರ) :- ಇದು ನಿಜವೇ. ಅವಿದ್ಯಾವಿಷಯವಾಗಿರುವ ಕರ್ಮವು ಅಲ್ಪಫಲವೇ ಮುಂತಾದ ದೋಷಗಳುಳ್ಳದ್ದೂ, ಸಕಾಮನಿಗೆ ಬಂಧಕವಾದದ್ದೂ ಆಗಿರುತ್ತದೆ. “ಯಾವನು ಕಾಮಗಳನ್ನು ಬಯಸುವನೋ (ಅವನು ಅಲ್ಲಲ್ಲಿ ಜನಿಸುವನು)” (ಮುಂ.೩-೨-೨) ; ಇದು ಕಾಮವುಳ್ಳವನ ವಿಷಯವು” (ಬೃ.೪-೪-೬) ಮುಂತಾದ ಶ್ರುತಿಗಳು ಇದಕ್ಕೆ ಪ್ರಮಾಣವು. (ಆದರೆ) ನಿಷ್ಕಾಮನಿಗೆ (ಇದು) ಬಂಧಕವಲ್ಲ. ಅವನಿಗಾದರೆ ಕರ್ಮಗಳು ತಮ್ಮನ್ನು ಮಾಡುವದಕ್ಕೆ ಆಶ್ರಯನಾಗಿರುವ ಪ್ರಾಣನ ಉಪಾಸನೆಯೊಡಗೂಡಿದರೆ ಸಂಸ್ಕಾರವೆಂಬ ಪ್ರಯೋಜನವುಳ್ಳವೇ ಆಗಿರುತ್ತವೆ. “ದೇವಯಾಜಿಯು ಹೆಚ್ಚೋ, ಆತ್ಮಯಾಜಿಯೋ?” ಎಂದು ಉಪಕ್ರಮಿಸಿ “ಆತ್ಮಯಾಜಿಯು ನನ್ನ ಈ ಅಂಗವು ಸಂಸ್ಕಾರವಾಗುವದು” ಎಂದು ಕರ್ಮವನ್ನು ಮಾಡುತ್ತಾನೆಂಬುದಾಗಿ ಕರ್ಮಗಳು ಸಂಸ್ಕಾರಕ್ಕಾಗಿಯೇ ಎಂದು ವಾಜಸನೇಯಕಯಲ್ಲಿ ಹೇಳಿರುತ್ತದೆ.² “ಮಹಾಯಜ್ಞ-ಗಳಿಂದಲೂ ಯಜ್ಞಗಳಿಂದಲೂ ಈ ಶರೀರವು ಬ್ರಾಹ್ಮಶರೀರವಾಗುವದು”, (ಮನು.೨-೨೮) “ಯಜ್ಞ, ದಾನ, ತಪಸ್ಸುಗಳು ಪವಿತ್ರವಾದವುಗಳೆಂದು ಬಲ್ಲವರ (ಅಭಿಪ್ರಾಯ)” (ಗೀ.೧೮-೫) ಎಂದು ಮುಂತಾಗಿ ಸ್ಮೃತಿಯೂ ಹೇಳುತ್ತದೆ. “ಪ್ರಾಣನೇ ಮುಂತಾದವುಗಳ ಉಪಾಸನೆಯು ಅದನ್ನೊಂದನ್ನೇ (ಮಾಡಲಿ), ಕರ್ಮದೊಡಗೂಡಿಸಿಕೊಂಡು (ಮಾಡಲಿ), ಪ್ರಾಣಸ್ವರೂಪವನ್ನು ಪಡೆಯುವದೆಂಬ ಫಲವನ್ನೇ ಕೊಡುತ್ತದೆ. ನಿಷ್ಕಾಮನಿಗಾದರೋ ಆತ್ಮಜ್ಞಾನಕ್ಕಿರುವ ಅಡ್ಡಿಯನ್ನು ತೊಳೆಯುವದಕ್ಕೆ ಉಪಯೋಗವಾಗುತ್ತದೆ ; ಕನ್ನಡಿಯನ್ನು ತೊಳೆಯುವಂತೆ (ಅದು ಅಡ್ಡಿಯನ್ನು ತೊಳೆಯುವದು).

1. ಇದು ಎಲ್ಲಿಯ ಶ್ಲೋಕವೋ ತಿಳಿಯದು. “ಪ್ರಕ್ಷಾಲನಾದ್ಧಿ ಪಚ್ಛಸ್ಯ ಶ್ರೇಯೋ ನ ಸ್ಪರ್ಶನಂ ನೃಣಾಮ್” (ಮಹಾ. ಭಾ. ವನ. ೨-೪೯) ಎಂಬ ಪಾಠವು ಭಾರತದಲ್ಲಿದೆ.
2. ಶತಪಥಬ್ರಾಹ್ಮಣದಲ್ಲಿ ಈ ವಾಕ್ಯವು ಹೀಗಿದೆ : “ಆತ್ಮಯಾಜೇ ಶ್ರೇಯಾನ್ ದೇವಯಾಜೇ ಇತಿ | ಆತ್ಮಯಾಜೇತಿ ಬ್ರೂಯಾತ್...” (ಶತ. ಬ್ರಾ. ೧೧-೨-೨-೧೩). ಬೃ. ಭಾ. ೩-೩ರಲ್ಲಿಯೂ ೪-೪-೨೨ರಲ್ಲಿಯೂ ಇದನ್ನು ಉದಾಹರಿಸಿದೆ. ಅಲ್ಲಿ ‘ಸ ಹ ವಾ ಆತ್ಮಯಾಜೇ ಯೋ ವೇದೇದಂ ಮೇಽನೇನಾಜ್ಞಂ ಸಂಸ್ಕ್ರಿಯತ ಇದಂ ಮೇಽನೇನಾಜ್ಞಮುಪಧೀಯತೇ’ ಎಂದು ಶತಪಥಬ್ರಾಹ್ಮಣಾನುಸಾರಿಯಾಗಿಯೇ ಇದೆ.

ಜ್ಞಾನಿಗೆ ಕರ್ಮವು ಬೇಕಿರುವದಿಲ್ಲ

(ಭಾಷ್ಯ)

೯೩. ಉತ್ಪನ್ನಾತ್ಮವಿದ್ಯಸ್ಯ ತು ಅನಾರಮ್ಭಃ | ನಿರರ್ಥಕತ್ವಾತ್ | “ಕರ್ಮಣಾ ಬದ್ಯತೇ ಜನ್ತುವಿದ್ಯಯಾ ಚ ವಿಮುಚ್ಯತೇ | ತಸ್ಮಾತ್ ಕರ್ಮ ನ ಕುರ್ವನ್ತಿ ಯತಯಃ ಪಾರದರ್ಶಿನಃ ||” (ಮೋ. ಧ. ೨೪೧-೨) “ಕ್ರಿಯಾಪಥಶ್ಚೈವ ಪುರಸ್ತಾತ್ ಸಂನ್ಯಾಸಶ್ಚ ತಯೋಃ ಸಂನ್ಯಾಸ ಏವಾತ್ಯರೇಚಯತ್” (?), “ತ್ಯಾಗೇನೈಕೇ” (ತೈ.ನಾ. ೨೮), “ನಾನ್ಯಃ ಪನ್ನಾ ವಿದ್ಯತೇ” (ಶ್ವೇ. ೨-೮) ಇತ್ಯಾದಿಶ್ರುತಿಭ್ಯಶ್ಚ | ನ್ಯಾಯಾಚ್ಚ | ಉಪಾಯಭೂತಾನಿ ಹಿ ಕರ್ಮಾಣಿ ಸಂಸ್ಕಾರದ್ವಾರೇಣ ಜ್ಞಾನಸ್ಯ | ಜ್ಞಾನೇನ ತ್ವಮೃತತ್ವಪ್ರಾಪ್ತಿಃ | “ಅಮೃತತ್ವಂ ಹಿ ವಿನ್ದತೇ” (೨-೪), “ವಿದ್ಯಯಾ ವಿನ್ದತೇಽಮೃತಮ್” (೨-೪)- ಇತ್ಯಾದಿಶ್ರುತಿಸ್ಮೃತಿಭ್ಯಶ್ಚ (?) ನ ಹಿ ನದ್ಯಾಃ ಪಾರಗೋ ನಾವಂ ನ ಮುಂಚ್ಚತಿ ಯಥೇಷ್ಟದೇಶಗಮನಂ ಪ್ರತಿ ಸ್ವಾತನ್ತ್ರೈ ಸತಿ | ನ ಹಿ ಸ್ವಭಾವಸಿದ್ಧಂ ವಸ್ತು ಸಿಷಾಧಯಿಷತಿ ಸಾಧನೈಃ | ಸ್ವಭಾವಸಿದ್ಧಶ್ಚಾತ್ಮಾ | ತಥಾ ನಾಪಿಪಯಿಷಿತಃ* (?) ಆತ್ಮತ್ವೇ ಸತಿ ನಿತ್ಯಾಪ್ತತ್ವಾತ್ | ನಾಪಿ ವಿಚಿಕಾರಯಿಷಿತಃ* | ಆತ್ಮತ್ವೇ ಸತಿ ನಿತ್ಯತ್ವಾತ್, ಅವಿಕಾರಿತ್ವಾತ್ ಅವಿಷಯತ್ವಾತ್, ಅಮೂರ್ತತ್ವಾಚ್ಚ | ಶ್ರುತೇಶ್ಚ “ನ ವರ್ಧತೇ ಕರ್ಮಣಾ” (ಬೃ. ೪-೪-೨೩) ಇತ್ಯಾದಿ | ಸ್ಮೃತೇಶ್ಚ “ಅವಿಕಾರ್ಯೋಽಯಮುಚ್ಯತೇ” (ಗೀ. ೨-೨೫) ಇತಿ | ನ ಚ ಸಂಜ್ಞಾಸ್ಥಿರ್ಪಿತಃ* | “ಶುದ್ಧಮಪಾಪವಿದ್ಧಮ್” (ಈ. ೮) ಇತ್ಯಾದಿಶ್ರುತಿಭ್ಯಃ | ಅನನ್ಯತ್ವಾಚ್ಚ | ಅನೈನಾನ್ಯತ್ ಸಂಸ್ಕ್ರಿಯತೇ | ನ ಚಾತ್ಮನೋಽನ್ಯಭೂತಾ ಕ್ರಿಯಾ ಅಸ್ತಿ | ನ ಚ ಸ್ವೇನೈ ವಾತ್ಮನಾ ಸ್ವಮಾತ್ಮಾನಂ ಸಂಜ್ಞಾಸ್ಥಿರ್ಪಿತಃ* | ನ ಚ ವಸ್ತುನ್ತರಾಧಾನಂ ನಿತ್ಯ(?) ಪ್ರಾಪ್ತಿರ್ವಾ ವಸ್ತುನ್ತರಸ್ಯ ನಿತ್ಯಾ | ನಿತ್ಯತ್ವಂ ಚೇಷ್ಟಂ ಮೋಕ್ಷಸ್ಯ | ಅತ ಉತ್ಪನ್ನವಿದ್ಯಸ್ಯ ಕರ್ಮಾರಮ್ಭೋಽನುಪಪನ್ನಃ ||

(ಭಾಷ್ಯಾರ್ಥ)

ಆತ್ಮಜ್ಞಾನವುಂಟಾದವನಿಗೆ ಮಾತ್ರ ಕರ್ಮವನ್ನು ಮಾಡಬೇಕಾದದ್ದಿರುವದಿಲ್ಲ, ಏಕೆಂದರೆ (ಅವನಿಗೆ ಅವುಗಳಿಂದ) ಯಾವ ಪ್ರಯೋಜನವೂ ಇರುವದಿಲ್ಲ. “ಜೀವನು ಕರ್ಮದಿಂದ ಬದ್ಧನಾಗುತ್ತಾನೆ, ಮತ್ತು ವಿದ್ಯೆಯಿಂದ ಮುಕ್ತನಾಗುತ್ತಾನೆ ; ಆದ್ದರಿಂದ ಪಾರವನ್ನು ಕಂಡ ಯತಿಗಳು ಕರ್ಮವನ್ನು ಮಾಡುವದಿಲ್ಲ” (ಮೋ. ಧ. ೨೪೧-೨) ಎಂದು (ಸ್ಮೃತಿಯು ಇದೆ.)¹ “ಕ್ರಿಯೆಯ ಹಾದಿಯೇ ಮೊದಲನೆಯದು, ಸಂನ್ಯಾಸವೂ (ಎರಡನೆಯದು), ಅವೆರಡರಲ್ಲಿ ಸಂನ್ಯಾಸವೇ ಹೆಚ್ಚಿನದು”² (?) ಎಂದು, “ತ್ಯಾಗದಿಂದಲೇ ಕೆಲವರು ಅಮೃತತ್ವವನ್ನು

1. ಸ್ಮೃತಿಯನ್ನು ಮೊದಲು ಉದಾಹರಿಸಿ ಬಳಿಕ ಶ್ರುತಿಯನ್ನು ಏಕೆ ಉದಾಹರಿಸಿದೆಯೋ ತಿಳಿಯದು.

2. ಈ ಶ್ರುತಿಯನ್ನು ಈಶಾವಾಸ್ಯ ಭಾ. ೨ರಲ್ಲಿ ಉದಾಹರಿಸಿರುವದನ್ನು ಇದಕ್ಕೆ ಹೋಲಿಸಿರಿ.

ಪಡೆದರು'' (ತೈ.ನಾ.೨೮) ''(ಅದನ್ನು ಪಡೆಯುವದಕ್ಕೆ) ಬೇರೆ ಯಾವ ಹಾದಿಯೂ ಇಲ್ಲ'' (ಶ್ವೇ.೩-೮)- ಎಂದು ಮುಂತಾದ ಶ್ರುತಿಗಳೂ ಇದಕ್ಕೆ ಪ್ರಮಾಣವು.

ಯುಕ್ತಿಯೂ (ಇದಕ್ಕೆ ಬೆಂಬಲವಾಗಿ)ರುತ್ತದೆ, ಹೇಗೆಂದರೆ : ಕರ್ಮಗಳು ಸಂಸ್ಕಾರವನ್ನುಂಟುಮಾಡುವ ಮೂಲಕ ಜ್ಞಾನಕ್ಕೆ ಸಾಧನವಾಗಿರುತ್ತವೆ; ಜ್ಞಾನದಿಂದಲಾದರೆ ಅಮೃತತ್ವವೇ ದೊರಕುತ್ತದೆ. ''ಏಕೆಂದರೆ ಅಮೃತತ್ವವನ್ನು ಪಡೆದುಕೊಳ್ಳುತ್ತಾನೆ'' (೨-೪), ''ವಿದ್ಯೆಯಿಂದ ಅಮೃತವನ್ನು ಪಡೆಯುತ್ತಾನೆ'' (೨-೪) ಎಂದು ಮುಂತಾಗಿ ಶ್ರುತಿಸ್ಮೃತಿಗಳಿವೆ.¹ ನದಿಯದಡವನ್ನು ಸೇರಿದವನು ತನಗ ಇಷ್ಟವಾದ ಸ್ಥಲಕ್ಕೆ ಹೋಗುವ ಸ್ವಾತಂತ್ರ್ಯವಿರುವಾಗ ದೋಣಿಯನ್ನು ಬಿಡುವದಿಲ್ಲವೆನ್ನಲಾಗುವದೇ ಇಲ್ಲ. ಸ್ವಭಾವಸಿದ್ಧವಾದ² ವಸ್ತುವನ್ನು (ಯಾವನೂ) ಸಾಧನಗಳಿಂದ ಸಂಪಾದಿಸುವದಕ್ಕೆ ಇಚ್ಛಿಸುವದಿಲ್ಲವಲ್ಲವೆ? ಆತ್ಮನು ಸ್ವಭಾವಸಿದ್ಧನೇ (ಆಗಿರುತ್ತಾನೆ). ಇದರಂತೆ (ಆತ್ಮನು) ಪಡೆಯಲಿಕ್ಕೆ ಇಚ್ಛಿಸಬೇಕಾದವನೂ ಅಲ್ಲ³; ಏಕೆಂದರೆ ಆತ್ಮನೇ (ತನ್ನ ಸ್ವರೂಪವೇ) ಆಗಿರುವದರಿಂದ (ಅವನು) ಎಂದೆಂದಿಗೂ ಪಡೆಯಲ್ಪಟ್ಟವನೇ (ಆಗಿರುತ್ತಾನೆ). ವಿಕಾರಪಡಿಸುವದಕ್ಕೆ ಇಚ್ಛಿಸಬೇಕಾದವನೂ ಅಲ್ಲ; ಏಕೆಂದರೆ ಆತ್ಮನಾಗಿರುವದರಿಂದ ನಿತ್ಯನಾಗಿರುತ್ತಾನೆ, ವಿಕಾರವಾಗದವನೂ ಆಗಿರುತ್ತಾನೆ, (ಯಾವದಕ್ಕೂ) ವಿಷಯನಲ್ಲದವನೂ ಆಗಿರುತ್ತಾನೆ, ಮೂರ್ತದ್ರವ್ಯವಲ್ಲದವನೂ ಆಗಿರುತ್ತಾನೆ. ''ಕರ್ಮದಿಂದ ಹೆಚ್ಚುವದಿಲ್ಲ'' (ಬೃ.೪-೪-೨೩) ಎಂಬ ಶ್ರುತಿಯಿಂದಲೂ ''ಇವನು ಯಾವ ವಿಕಾರವೂ ಇಲ್ಲದವನೆನಿಸಿರುವನು'' (ಗೀ.೨-೨೫) ಎಂಬ ಸ್ಮೃತಿಯಿಂದಲೂ (ಹೀಗೆಂದು ನಿಶ್ಚಯಿಸಬೇಕು). ಸಂಸ್ಕಾರ ಮಾಡಬೇಕೆಂದು ಇಚ್ಛಿಸಬೇಕಾದವನೂ ಅಲ್ಲ ; ಏಕೆಂದರೆ ''ಶುದ್ಧನು, ಪಾಪದ ಹೊಡೆತವಿಲ್ಲದವನು'' (ಈ.೮) ಎಂಬುದೇ ಮುಂತಾದ ಶ್ರುತಿಗಳಿವೆ. (ತನಗಿಂತ) ಬೇರೆಯಲ್ಲವಾದ್ದರಿಂದಲೂ (ಸಂಸ್ಕಾರ್ಯನಲ್ಲ) ; ಬೇರೆಯಾದ(ದ್ದರಿಂದ)

1. ಇಲ್ಲಿ ಸ್ಮೃತಿಗಳನ್ನು ಉದಾಹರಿಸಿಯೇ ಇಲ್ಲ. ''ಸ್ಮೃತಿ'' ಎಂಬ ಮಾತು ಬರೆದವರ ಕೈತಪ್ಪಿನಿಂದ ಬಿದ್ದಿರಲೂ ಬಹುದು.
2. ಆಪ್ತಿ ಸಂಸ್ಕಾರ-ಮುಂತಾದವು ಆತ್ಮನ ಧರ್ಮಗಳಲ್ಲವೆಂಬುದು ಪ್ರಸ್ಥಾನತ್ರಯ ಭಾಷ್ಯದಲ್ಲಿ ಅನೇಕವೇಳೆ ಬಂದಿವೆಯಾದರೂ ಇಲ್ಲಿ ದಡಕ್ಕನೆ ಬಂದಂತೆ ಕಾಣುತ್ತದೆ.
3. ಆಪಿಪಯಿಷಿತಃ, ವಿಚಿಕಾರಯಿಷಿತಃ- ಮುಂತಾದ ಪುಲ್ಲಿಂಗಗಳು ಹಿಂದಿನ ವಾಕ್ಯದಲ್ಲಿರುವ 'ವಸ್ತು' ಶಬ್ದಕ್ಕೆ ಹೊಂದುವಂತೆ ಇಲ್ಲ. ಆದ್ದರಿಂದ ಅಧ್ಯಾಹಾರಮಾಡಿಕೊಂಡು ಕನ್ನಡಿಸಿದೆ.

ಬೇರೆಯಾದದ್ದು ಸಂಸ್ಕಾರವನ್ನು ಹೊಂದುತ್ತದೆ. ಆತ್ಮನಿಗಿಂತ ಬೇರೆಯಾದ ಕರ್ಮವೇ ಇಲ್ಲ; ಹಾಗಿಲ್ಲದೆ ಆತ್ಮನು ತನ್ನಿಂದಲೇ ತನ್ನನ್ನು ಎಂದರೆ ಆತ್ಮನನ್ನು ಸಂಸ್ಕಾರವನ್ನು ಮಾಡಲು ಇಚ್ಛಿಸುವನೆಂಬುದೂ ಸರಿಯಲ್ಲ. ಮತ್ತೊಂದು ವಸ್ತುವನ್ನು ಮೇಲಿಡುವದಾಗಲಿ ಮತ್ತೊಂದು ವಸ್ತುವಿನ ಪ್ರಾಪ್ತಿ¹ಯಾಗಲಿ ನಿತ್ಯವಾಗಲಾರದು. ಆದರೆ ಮೋಕ್ಷವು ನಿತ್ಯವೆಂಬುದು(ವಾದಿಗಳಿಗೆಲ್ಲ) ಬೇಕಾದದ್ದು. ಆದ್ದರಿಂದ ಜ್ಞಾನವುಂಟಾದವನಿಗೆ ಕರ್ಮವನ್ನು ಮಾಡುವದೆಂಬುದು ಹೊಂದುವದಿಲ್ಲ.

(ಭಾಷ್ಯ)

೯೪. ಅತೋ ವ್ಯಾವೃತ್ತಬಾಹ್ಯಬುದ್ಧೇರಾತ್ಮವಿಜ್ಞಾನಾಯ “ಕೇನೇಷಿತಮ್”
ಇತ್ಯಾದ್ಯಾರಮ್ಭಃ ||

(ಭಾಷ್ಯಾರ್ಥ)

ಆದ್ದರಿಂದ ಹೊರಗಿನ (ವಿಷಯಗಳಿಂದ) ಬುದ್ಧಿಯು ಯಾವನಿಗೆ ಹಿಂತಿರುಗಿರುವದೋ (ಅವನಿಗೆ) ಆತ್ಮನ ತಿಳಿವಳಿಕೆಯನ್ನುಂಟುಮಾಡುವದಕ್ಕಾಗಿ “ಕೇನೇಷಿತಮ್” ಮುಂತಾದ (ಉಪನಿಷತ್ತು) ಪ್ರಾರಂಭವಾಗಿರುತ್ತದೆ.

:::::

1. “ನಿತ್ಯಪ್ರಾಪ್ತಿಃ” ಎಂಬಲ್ಲಿ “ನಿತ್ಯ” ಎಂಬ ಮಾತು ಬರೆದವರ ಕೃತವ್ಯನಿಂದ ಬಿದ್ದಿರಬೇಕೆಂದು ತೋರುತ್ತದೆ.

ಒಂದನೆಯ ಖಂಡ

ಶಿಷ್ಯನ ಪ್ರಶ್ನೆ

ಕೇನೇಪಿತಂ..... ದೇವೋ ಯುನಕ್ತಿ

|| ೧ ||

(ಭಾಷ್ಯ)

೯೫. ಪ್ರವೃತ್ತಿಲಿಜ್ಜಾದ್ವಿಶೇಷಾರ್ಥಃ ಪ್ರಶ್ನ ಉಪಪನ್ನಃ | ರಥಾದೀನಾಂ ಹಿ ಚೇತನಾವದಧಿಷ್ಠಿತಾನಾಂ ಪ್ರವೃತ್ತಿದೃಷ್ಟ್ವಾ ನಾನಧಿಷ್ಠಿತಾನಾಮ್ | ಮನ ಆದೀನಾಂ ಚ ಅಚೇತನಾನಾಂ ಪ್ರವೃತ್ತಿದೃಶ್ಯತೇ | ತದ್ಧಿ ಲಿಜ್ಜಂ ಚೇತನಾವತೋಽಧಿಷ್ಠಾತುರಸ್ತಿತ್ವೇ | ಕರಣಾನಿ ಹಿ ಮನಆದೀನಿ ನಿಯಮೇನ ಪ್ರವರ್ತಂತೇ | ತತ್ ನಾಸತಿ ಚೇತನಾವತ್ಯಧಿಷ್ಠಾತರಿ ಉಪಪದ್ಯತೇ | ತದ್ವಿಶೇಷಸ್ಯ ಚಾನಧಿಗಮಾತ್, ಚೇತನಾವತ್ಸಾಮಾನ್ಯೇ ಚಾಧಿಗತೇ ವಿಶೇಷಾರ್ಥಃ ಪ್ರಶ್ನ ಉಪಪದ್ಯತೇ ||

(ಭಾಷ್ಯಾರ್ಥ)

ಪ್ರವೃತ್ತಿರೂಪವಾದ ಲಿಂಗದಿಂದ ವಿಶೇಷವಾದ ವಿಷಯದಲ್ಲಿ ಪ್ರಶ್ನೆಯನ್ನು ಮಾಡುವದು ಯುಕ್ತವಾಗಿರುತ್ತದೆ. ರಥವೇ ಮುಂತಾದ (ಅಚೇತನಗಳು) ಚೇತನಗಳ ವಶದಲ್ಲಿದ್ದುಕೊಂಡೇ ಪ್ರವರ್ತಿಸುವದು ಕಂಡುಬಂದಿದೆಯೇ ಹೊರತು, (ಚೇತನಗಳ) ವಶದಲ್ಲಲ್ಲದೆ (ಪ್ರವರ್ತಿಸುವದು) ಕಂಡುಬಂದಿಲ್ಲ. ಮನಸ್ಸೇ ಮುಂತಾದ ಅಚೇತನಗಳು (ವಿಷಯಗಳಲ್ಲಿ) ಪ್ರವರ್ತಿಸುವದು ಕಾಣಬರುತ್ತಿದೆ. ಅದೇ ಅವುಗಳಿಗೆ (ಒಂದು) ಚೇತನಾವಂತವಾದ ಅಧಿಷ್ಠಾತ್ಮವಿರಬೇಕೆಂಬುದಕ್ಕೆ ಲಿಂಗವಾಗಿರುತ್ತದೆ.¹ ಮನಸ್ಸೇ ಮುಂತಾದ ಕರಣಗಳು ನಿಯಮದಿಂದ ಪ್ರವರ್ತಿಸುತ್ತಿರುತ್ತವೆ. ಚೇತನವುಳ್ಳ ಅಧಿಷ್ಠಾತ್ಮವಿಲ್ಲದೆ ಅದು ಹೊಂದುವಹಾಗಿಲ್ಲ.² ಅದರ ವಿಶೇಷರೂಪವು ತಿಳಿಯದೆ ಇರುವದರಿಂದ (ಪ್ರಶ್ನೆಯನ್ನು ಮಾಡಿರುತ್ತದೆ). ಸಾಮಾನ್ಯರೂಪದಿಂದ ಚೇತನವುಳ್ಳದ್ದಿರಬೇಕೆಂದು ಗೊತ್ತಿರುವಲ್ಲಿ (ಅದರ) ವಿಶೇಷರೂಪವನ್ನು ತಿಳಿಯುವದಕ್ಕಾಗಿ ಪ್ರಶ್ನೆಯನ್ನು ಹಾಕುವದು ಯುಕ್ತವಾಗುತ್ತದೆ.

1. ಹೊಗೆಯಿಂದ ಬೆಂಕಿಯನ್ನು ಅನುಮಾನಿಸುವಂತೆ ಪ್ರವೃತ್ತಿಯಿಂದ ಚೇತನವನ್ನು ಅನುಮಾನಿಸಬಹುದೆಂದು ಭಾವ.
2. ಇದು ಪುನರುಕ್ತಿಯೆಂದು ಕಾಣುತ್ತದೆ. ಮನಸ್ಸೇ ಮೊದಲಾದವುಗಳೇ ಚೇತನವಲ್ಲವೆ? - ಎಂಬ ಶಂಕೆಗೆ ಉತ್ತರವಾಗಿ ಅವು ಕರಣವಾದದ್ದರಿಂದ ದೀಪದಂತೆ ಅಚೇತನ ಎಂದು ಉತ್ತರವನ್ನು ಕೊಡುವದಕ್ಕೆ ಈ ವಾಕ್ಯವು ಬಂದಿದೆಯೆಂದು ಟೀಕಾಕಾರರು ಹೇಳುತ್ತಾರೆ.

(ಭಾಷ್ಯ)

೯೬. ಕೇನೇಷಿತಂ ಕೇನೇಷ್ಟಂ ಕಸ್ಯೇಚ್ಛಾಮಾತ್ರೇಣ ಮನಃ ಪತತಿ
ಗಚ್ಛತಿ ಸ್ವವಿಷಯೇ ನಿಯಮೇನ ವ್ಯಾಪ್ತಿಯತ ಇತ್ಯರ್ಥಃ | ಮನುತೇನೇನೇತಿ
ವಿಜ್ಞಾನನಿಮಿತ್ತಮನ್ತಃಕರಣಂ ಮನಃ | ಪ್ರೇಷಿತಮಿವೇತ್ಯುಪಮಾರ್ಥಃ | ನ
ತ್ವಿಷಿತಪ್ರೇಷಿತಶಬ್ದಯೋರರ್ಥಾವಿಹ ಸಮ್ಭವತಃ | ನ ಹಿ ಶಿಷ್ಯಾನಿವ ಮನಆದೀನಿ
ವಿಷಯೇಭ್ಯಃ ಪ್ರೇಷಯತ್ಯಾತ್ಮಾ | ವಿವಿಕ್ತನಿತ್ಯಚಿತ್ಸ್ವರೂಪತಯಾ ತು ನಿಮಿತ್ತಮಾತ್ರಂ
ಪ್ರವೃತ್ತೌ ನಿತ್ಯಚಿಕಿತ್ಸಾಧಿಷ್ಠಾತ್ಯವತ್ ||

(ಭಾಷ್ಯಾರ್ಥ)

ಕೇನೇಷಿತಂ ಎಂದರೆ ಯಾರಿಂದ ಇಷ್ಟವಾಗಿ ; ಯಾರ ಇಚ್ಛಾಮಾತ್ರದಿಂದ
ಮನಸ್ಸು ತನ್ನ ವಿಷಯದಲ್ಲಿ ಬೀಳುತ್ತದೆ, ತನ್ನ ವಿಷಯದ ಕಡೆಗೆ ಹೋಗುತ್ತದೆ ;
ನಿಯಮವಾಗಿ ವ್ಯಾಪಾರಮಾಡುತ್ತದೆ ಎಂದರ್ಥ. ಯಾವದರಿಂದ ಮನನ
ಮಾಡುವರೋ ಅದು ಮನಸ್ಸು- ಎಂಬ ವ್ಯುತ್ಪತ್ತಿಯಿಂದ ವಿಜ್ಞಾನಕ್ಕೆ
ಕಾರಣವಾಗಿರುವ ಅಂತಃಕರಣವೇ ಮನಸ್ಸು. (ಅದು) ಪ್ರೇರಿಸಿ ಕಳುಹಿಸಲ್ಪಟ್ಟಂತೆ
(ಹೋಗುತ್ತದೆ) ಎಂದು ಉಪಮಾರ್ಥವು. ಹಾಗಲ್ಲದೆ 'ಇಷಿತ', 'ಪ್ರೇಷಿತ'-
ಎಂಬೀ ಎರಡು ಶಬ್ದಗಳ¹ ವಾಚ್ಯಾರ್ಥಗಳೇ (ಆದರೆ) ಇಲ್ಲಿ ಹೊಂದುವದಿಲ್ಲ.
ಏಕೆಂದರೆ ಶಿಷ್ಯರನ್ನು (ಗುರು ಕಳುಹಿಸುವಂತೆ) ಆತ್ಮನು ಮನಸ್ಸೇ ಮುಂತಾದವನ್ನು
ವಿಷಯಗಳ ಕಡೆಗೆ ಕಳುಹಿಸುವದಿಲ್ಲ. ಆದರೆ ಬೇರೆಯಾಗಿರುವ
ನಿತ್ಯಚಿತ್ಸ್ವರೂಪನಾಗಿರುವದರಿಂದ ನಿತ್ಯನಾದ ಚಿಕಿತ್ಸೆಯ ಅಧಿಷ್ಠಾತ್ಯವಿನಂತೆ²
ಪ್ರವೃತ್ತಿಯಲ್ಲಿ ನಿಮಿತ್ತಮಾತ್ರನಾಗಿರುತ್ತಾನೆ.

(ಭಾಷ್ಯ)

೯೭. ಪ್ರಾಣ ಇತಿ ನಾಸಿಕಾಭವಃ | ಪ್ರಕರಣಾತ್ | ಪ್ರಥಮತ್ವಂ ಪ್ರಚಲನ
ಕ್ರಿಯಾಯಾಃ ಪ್ರಾಣನಿಮಿತ್ತತ್ವಾತ್ | ಸ್ವತೋ ವಿಷಯಾವಭಾಸಮಾತ್ರಂ ಕರಣಾನಾಂ
ಪ್ರವೃತ್ತಿಃ | ಚಲಿಕ್ರಿಯಾ ತು ಪ್ರಾಣಸ್ಯೈವ ಮನಆದಿಷು | ತಸ್ಮಾತ್ ಪ್ರಾಥಮ್ಯಂ

1. ಈ ಶಬ್ದಗಳ ವಿವರವನ್ನು ಹಿಂದಿನ ಪದಭಾಷ್ಯದಲ್ಲಿ ಕೊಟ್ಟಿರುವದಕ್ಕೆ ಹೋಲಿಸಿರಿ.
2. ಈ ದೃಷ್ಟಾಂತದ ಅಭಿಪ್ರಾಯವೇನೆಂಬುದು ಸ್ಪಷ್ಟವಿಲ್ಲ. ರಾಜನೇ ಮುಂತಾದವರಿಗೆ
ನಿತ್ಯವೈದ್ಯನಾದವನು ಕೊಡುವ ಔಷಧಿಯನ್ನೂ ಊಟವನ್ನೂ ಮೊದಲು ಸೇವಿಸುತ್ತಾನೆಂದು
ಹೇಳುತ್ತಾರೆ. ವೈದ್ಯನು ಒಪ್ಪುವದು ರಾಜನ ಪ್ರವೃತ್ತಿಗೆ ಕಾರಣವಾಗುವಂತೆ ಸನ್ನಿಧಿಯಿಂದ
ಕಾರಣವೆಂದು ಅಭಿಪ್ರಾಯವಿರಬಹುದು. ಚಕೋರಪಕ್ಷಿಯು ಹತ್ತಿರವಿರುವಮಾತ್ರದಿಂದ
ಅರಸನು ಊಟದಲ್ಲಿ ಪ್ರವರ್ತಿಸುವಂತೆ ಎಂದು ಟೀಕೆಯಲ್ಲಿ ಅರ್ಥವನ್ನು ಬರೆದಿದೆ ;
ವಿಷಮಿಶ್ರಿತವನ್ನು ಚಕೋರದ ಮುಂದೆ ಇಟ್ಟರೆ ಅದರ ಕಣ್ಣಿನ ರಂಗು ಮಾರ್ಪಡುವದೆಂದು
ನಂಬಿಕೆಯುಂಟಂತೆ. ಈ ದೃಷ್ಟಾಂತವು ಭಾಷ್ಯದಲ್ಲಿ ಮತ್ತೆಲ್ಲಿಯೂ ಕಾಣುವದಿಲ್ಲ.

ಪ್ರಾಣಸ್ಯ | ಪ್ರೈತಿ ಗಚ್ಛತಿ ಯುಕ್ತಃ ಪ್ರಯುಕ್ತ ಇತ್ಯೇತತ್ | ವಾಚೋ ವದನಂ
ಕಿಂನಿಮಿತ್ತಂ ಪ್ರಾಣನಾಂ ಚಕ್ಷುಃಶ್ರೋತ್ರಯೋಶ್ಚ ಕೋ ದೇವಃ ಪ್ರಯೋಕ್ತಾ ?
ಕರಣಾನಾಮ್ ಅಧಿಷ್ಠಾತಾ ಚೇತನಾವಾನ್ ಯಃ ಸ ಕಿಂವಿಶೇಷಣ ಇತ್ಯರ್ಥಃ ||

(ಭಾಷ್ಯಾರ್ಥ)

ಪ್ರಾಣವೆಂದರೆ ನಾಸಿಕದಲ್ಲಿರುವ (ಇಂದ್ರಿಯವೆಂದು) ತಿಳಿಯಬೇಕು ;
ಎಂದರೆ (ಇಲ್ಲಿ ಕರಣಗಳ) ಪ್ರಕರಣವೇ¹ ಇರುತ್ತದೆ. ಪ್ರಥಮನೆಂಬ
(ವಿಶೇಷಣವನ್ನು ಪ್ರಾಣಕ್ಕೆ ಕೊಟ್ಟಿರುವುದು) ಚಲಿಸುವದೆಂಬ ಕ್ರಿಯೆಯು
ಪ್ರಾಣವೆಂಬ ನಿಮಿತ್ತದಿಂದ ಆಗುವದರಿಂದ.² ಇಂದ್ರಿಯಗಳು ತಾವಾಗಿ
ಪ್ರವರ್ತಿಸುವದೆಂದರೆ ವಿಷಯಗಳನ್ನು ಬೆಳಗುವುದು ಮಾತ್ರ ; ಆದರೆ ಮನಸ್ಸೇ
ಮುಂತಾದವುಗಳಲ್ಲಿ ಆಗುವ ಚಲನಕ್ರಿಯೆಯು ಮಾತ್ರ ಪ್ರಾಣದ್ದೇ. ಆದ್ದರಿಂದ
ಪ್ರಾಣವು ಪ್ರಥಮವಾಗುತ್ತದೆ. ಪ್ರೈತಿ ಎಂದರೆ ಹೋಗುತ್ತದೆ, ಯುಕ್ತಃ ಎಂದರೆ
ಪ್ರೇರಿಸಲ್ಪಟ್ಟು ಎಂದು ಅಭಿಪ್ರಾಯ. ವಾಗಿಂದ್ರಿಯವು ಮಾತನಾಡುವುದು
ಯಾವನಿಮಿತ್ತದಿಂದ ? ಪ್ರಾಣಗಳ ಚಕ್ಷುಸ್ಸು ಶ್ರೋತ್ರ- ಇವೆರಡಕ್ಕೂ ಯಾವ
ದೇವನು ಪ್ರೇರಕನು ? ಕರಣಗಳಿಗೆ ಚೇತನಾವಂತನಾದ ಅಧಿಷ್ಠಾತ್ಯವಿದಾನಲ್ಲ,
ಅವನು ಯಾವ ವಿಶೇಷಣಗಳುಳ್ಳವನು ?- ಎಂದರ್ಥ.

ಗುರುವಿನ ಉತ್ತರ

ಶ್ರೋತ್ರಸ್ಯ ಶ್ರೋತ್ರಂ..... ಭವಂತಿ

|| ೨ ||

(ಭಾಷ್ಯ)

೯೮. “ಶ್ರೋತ್ರಸ್ಯ ಶ್ರೋತ್ರಮ್” ಇತ್ಯಾದಿಪ್ರತಿವಚನಂ ನಿರ್ವಿಶೇಷಸ್ಯ
ನಿಮಿತ್ತತ್ವಾರ್ಥಮ್ | ವಿಕ್ರಿಯಾದಿವಿಶೇಷರಹಿತಸ್ಯಾತ್ಮನೋ ಮನಆದಿಪ್ರವೃತ್ತೌ
ನಿಮಿತ್ತತ್ವಮ್ ಇತ್ಯೇತತ್ “ಶ್ರೋತ್ರಸ್ಯ ಶ್ರೋತ್ರಮ್” ಇತಿ ಪ್ರತಿವಚನಸ್ಯಾರ್ಥಃ |
ಅನುಗಮಾತ್ | ತದನುಗತಾನಿ ಹಿ ಅತ್ರಾಸ್ಮಿನ್ನರ್ಥೇಽಕ್ಷರಾಣಿ ||

(ಭಾಷ್ಯಾರ್ಥ)

“ಶ್ರೋತ್ರಕ್ಕೂ ಶ್ರೋತ್ರವು” ಎಂದು ಮುಂತಾಗಿ (ಹೇಳಿರುವ ಗುರುವಿನ)
ಉತ್ತರವು ನಿರ್ವಿಶೇಷನಾದ (ಆತ್ಮನಿಗೆ) ನಿಮಿತ್ತತ್ವವನ್ನು (ತಿಳಿಸುವ)ದಕ್ಕೆ
ವಿಕಾರವೇ ಮುಂತಾದ (ಯಾವ) ವಿಶೇಷವೂ ಇಲ್ಲದ ಆತ್ಮನು ಮನಸ್ಸೇ

1. ಇದು ಆತ್ಮನಿಂದ ಪ್ರೇರಿಸಲ್ಪಡುವ ಕರಣಗಳ ಪ್ರಕರಣವಾಗಿದೆ ; ಆದ್ದರಿಂದ ಇಲ್ಲಿ ಪ್ರಕರಣವೆಂಬ ಭಾಷ್ಯಕ್ಕೆ ಕರಣಗಳ ಸನ್ನಿಧಿಯಿಂದ ಎಂಬ ಅರ್ಥವನ್ನು ಟೀಕೆಯಲ್ಲಿ ಬರೆದಿದೆ.
2. ಮೊದಲು ಫ್ರಾಣೇಂದ್ರಿಯವನ್ನು ಗ್ರಹಿಸಿ ಈಗ ಮತ್ತೆ ಪ್ರಾಣವನ್ನೇ ತೆಗೆದುಕೊಂಡಿರುವುದನ್ನು ಲಕ್ಷಿಸಬೇಕು. ಪದಭಾಷ್ಯವನ್ನು ಇದಕ್ಕೆ ಹೋಲಿಸಿ.

ಮುಂತಾದವುಗಳ ಪ್ರವೃತ್ತಿಗೆ ನಿಮಿತ್ತನಾಗಿರುತ್ತಾನೆ ಎಂಬುದು “ಶ್ರೋತ್ರಕ್ಕೂ ಶ್ರೋತ್ರವು” ಎಂಬ ಉತ್ತರದ ಅರ್ಥವು. ಏಕೆಂದರೆ ಅನುಗಮವಿದೆ ; ಇಲ್ಲಿರುವ ಮಾತುಗಳು ಈ ಅರ್ಥದಲ್ಲಿಯೇ ಹೊಂದುಗೆಯಾಗುತ್ತವೆ.

(ಭಾಷ್ಯ)

೯೯. ಕಥಮ್ ? ಶೃಣೋತ್ಯನೇನೇತಿ ಶ್ರೋತ್ರಂ ತಸ್ಯ ಶಬ್ದಾವಭಾಸಕತ್ವಂ ಶ್ರೋತ್ರತ್ವಮ್ | ಶಬ್ದೋಪಲಬ್ಧ್ಯುರೂಪತಯಾ ಅವಭಾಸಕತ್ವಂ ನ ಸ್ವತಃ, ಶ್ರೋತ್ರಸ್ಯ ಅಚಿದ್ರೂಪತ್ವಾತ್ ಆತ್ಮನಶ್ಚ ಚಿದ್ರೂಪತ್ವಾತ್ | ಯತ್ ಶ್ರೋತ್ರಸ್ಯೋಪ ಲಬ್ಧ್ಯತ್ತೇನಾವಭಾಸಕತ್ವಂ ತತ್ ಆತ್ಮನಿಮಿತ್ತತ್ವಾತ್ ಶ್ರೋತ್ರಸ್ಯ ಶ್ರೋತ್ರಮ್ ಇತ್ಯುಚ್ಯತೇ | ಯಥಾ ಕ್ಷತ್ರಸ್ಯ ಕ್ಷತ್ರಮ್, ಯಥಾ ವಾ ಉದಕಸ್ಯಾಷ್ಟ್ಯಮ್ ಅಗ್ನಿನಿಮಿತ್ತಮಿತಿ ದಗ್ಧರಪ್ಯುದಕಸ್ಯ ದಗ್ಧಾಗ್ನಿರುಚ್ಯತೇ | ಉದಕಮಪಿ ಹ್ಯಗ್ನಿ ಸಂಯೋಗಾದಗ್ನಿರುಚ್ಯತೇ | ತದ್ವತ್ | ಅನಿತ್ಯಂ ಯತ್ಸಂಯೋಗಾದುಪಲಬ್ಧತ್ವಂ ತತ್ಕರಣಂ ಶ್ರೋತ್ರಾದಿ | ಉದಕಸ್ಯೇವ ದಗ್ಧತ್ವಮ್ | ಅನಿತ್ಯಂ ಹಿ ತತ್ರ ತತ್ | ಯತ್ರ ತು ನಿತ್ಯಮ್ ಉಪಲಬ್ಧತ್ವಮ್ ಅಗ್ನಾವಿವೌಷ್ಟ್ಯಮ್, ಸ ನಿತ್ಯೋಪಲಬ್ಧಿ ಸ್ವರೂಪತ್ವಾತ್ ದಗ್ಧೇವ ‘ಉಪಲಬ್ಧಾ’ ಉಚ್ಯತೇ | ಶ್ರೋತ್ರಾದಿಷು ಶ್ರೋತ್ರತ್ವಾದ್ಯುಪ ಲಬ್ಧಿರನಿತ್ಯಾ, ನಿತ್ಯಾ ಚಾತ್ಮನಿ | ಅತಃ ‘ಶ್ರೋತ್ರಸ್ಯ ಶ್ರೋತ್ರಮ್’ ಇತ್ಯಾದ್ಯಕ್ಷರಾಣಾಮ್ ಅರ್ಥಾನುಗಮಾತ್ ಉಪಪದ್ಯತೇ ನಿರ್ವಿಶೇಷಸ್ಯೋಪಲಬ್ಧಿಸ್ವರೂಪಸ್ಯ ಆತ್ಮನೋ ಮನಆದಿಪ್ರವೃತ್ತಿನಿಮಿತ್ತತ್ವಮ್ ಇತಿ | ಮನಆದಿಷ್ಟೇವಂ ಯಥೋಕ್ತಮ್ ||

(ಭಾಷ್ಯಾರ್ಥ)

(ಅದು) ಹೇಗೆ ? (ಎಂದರೆ) : ಯಾವದರಿಂದ ಕೇಳುತ್ತಾರೋ ಅದು ಶ್ರೋತ್ರವು. ಅದಕ್ಕೆ ಶಬ್ದವನ್ನು ತಿಳಿಸುವ (ಶಕ್ತಿ) ಇದೆಯಷ್ಟೆ, (ಅದೇ) ಶ್ರೋತ್ರತ್ವವು. (ಶ್ರೋತ್ರವು) ಶಬ್ದವನ್ನು ಅರಿಯುವ ರೂಪದಿಂದ ಅದನ್ನು (ತಿಳಿಸುವ)ದಾಗಿರುವದು ತನ್ನಿಂದಲೇ ಅಲ್ಲ, ಏಕೆಂದರೆ ಶ್ರೋತ್ರವು ಜಡವಾಗಿರುತ್ತದೆ, ಆತ್ಮನು ಚಿದ್ರೂಪನಾಗಿರುತ್ತಾನೆ.¹ ಶ್ರೋತ್ರವು (ಶಬ್ದವನ್ನು) ಅರಿಯುವದಾಗಿ (ಅದನ್ನು) ತಿಳಿಸುವ (ಶಕ್ತಿಯಿದೆಯಲ್ಲ), ಅದು ಆತ್ಮನಿಮಿತ್ತವಾಗಿರುವದರಿಂದ (ಆತ್ಮನು) ‘ಶ್ರೋತ್ರಕ್ಕೂ ಶ್ರೋತ್ರವು’ ಎನ್ನಿಸಿಕೊಳ್ಳುತ್ತಾನೆ. (ಧರ್ಮವು) ಹೇಗೆ “ಕ್ಷತ್ರಕ್ಕೂ ಕ್ಷತ್ರ” ವೆನಿಸುವದೋ² ಹಾಗೆ. ಅಥವಾ ನೀರಿನ ಬಿಸಿಯು ಬೆಂಕಿಯ ನಿಮಿತ್ತದಿಂದಾಗಿರುವದರಿಂದ ಸುಡುವ ನೀರನ್ನು ಬೆಂಕಿಯು ಸುಡುವದು ಎಂದು

1. ಜಡವಾಗಿರುವ ಶ್ರೋತ್ರೇಂದ್ರಿಯಕ್ಕೆ ಶಬ್ದವನ್ನು ತಿಳಿಯುವ ಶಕ್ತಿಯಿಲ್ಲ ; ಆದ್ದರಿಂದ ಚೇತನನಾಗಿ ರುವ ಆತ್ಮನ ಸಂಬಂಧದಿಂದಲೇ ಅದು ಶಬ್ದವನ್ನು ತಿಳಿಯುತ್ತದೆ.
2. ಬೃ.೧-೪-೧೪ ನೋಡಿ.

ಹೇಗೆ ಹೇಳುವರೋ- ನೀರೂ ಬೆಂಕಿಯ ಸಂಯೋಗದಿಂದ ಬೆಂಕಿಯೆನಿಸುವದಷ್ಟೆ¹- ಅದರಂತೆ ಯಾವದರ ಸಂಯೋಗದಿಂದ ಅನಿತ್ಯವಾದ 'ಉಪಲಬ್ಧತ್ವ' (ಅರಿಯುವಾತನ ಧರ್ಮ)ವಾಗಿರುವದೋ ಅದು ಶ್ರೋತ್ರವೇ ಮುಂತಾದ ಕರಣವಾಗಿರುತ್ತದೆ. ನೀರಿನ ದಗ್ಧತ್ವ (ಸುಡುವ ವಸ್ತುವಿನ ಸ್ವಭಾವ)ದಂತೆಯೇ (ಇದನ್ನು ಅರಿಯಬೇಕು) ; ಏಕೆಂದರೆ ಅದರಲ್ಲಿ ಅದು² ಅನಿತ್ಯವಾಗಿರುತ್ತದೆ. ಆದರೆ ಬೆಂಕಿಯಲ್ಲಿರುವ ಬಿಸಿಯಂತೆ ಉಪಲಬ್ಧತ್ವವು ಎಲ್ಲಿ ನಿತ್ಯವಾಗಿರುವದೋ ಆ (ಆತ್ಮನು ನಿಜವಾಗಿ) ಸುಡುವ (ಬೆಂಕಿ)ಯಂತೆ ಯಾವಾಗಲೂ ಚಿತ್ಸ್ವರೂಪನೇ ಆಗಿರುವದರಿಂದ ಉಪಲಬ್ಧ (ಅರಿಯುವಾತನು) ಎನಿಸುತ್ತಾನೆ. ಶ್ರೋತ್ರವೇ ಮುಂತಾದ (ಇಂದ್ರಿಯ)ಗಳಲ್ಲಿರುವ ಶ್ರೋತ್ರತ್ವವೇ ಮುಂತಾದ ಅರಿವು ಅನಿತ್ಯವಾಗಿರುತ್ತದೆ ; ಆತ್ಮನಲ್ಲಿ ನಿತ್ಯವಾಗಿರುತ್ತದೆ ; ಆದ್ದರಿಂದ 'ಶ್ರೋತ್ರಕ್ಕೂ ಶ್ರೋತ್ರವು' ಮುಂತಾದ ಮಾತುಗಳು ಅರ್ಥಕ್ಕೆ ಹೊಂದುಗೆಯಾಗಿರುವದರಿಂದ ನಿರ್ವಿಶೇಷನಾಗಿ ಉಪಲಬ್ಧಿ (ಅರಿವಿನ) ಸ್ವರೂಪನೇ ಆಗಿರುವ ಆತ್ಮನು ಮನಸ್ಸೇ ಮುಂತಾದವುಗಳ ಪ್ರವೃತ್ತಿಗೆ ನಿಮಿತ್ತನಾಗಿರುತ್ತಾನೆಂಬುದು (ಹೊಂದುತ್ತದೆ). ಮನಸ್ಸೇ ಮುಂತಾದವುಗಳ ವಿಷಯದಲ್ಲಿಯೂ ಮೇಲೆ ಹೇಳಿರುವಂತೆ (ಅರ್ಥವನ್ನು ತಿಳಿಯಬೇಕು.)

(ಭಾಷ್ಯ)

೧೦೦. 'ವಾಚೋ ಹ ವಾಚಮ್', 'ಪ್ರಾಣಸ್ಯ ಪ್ರಾಣಃ'- ಇತಿ ವಿಭಕ್ತಿದ್ವಯಂ ಸರ್ವತ್ರೈವ ದ್ರಷ್ಟವ್ಯಮ್ | ಕಥಮ್ ? ಪೃಷ್ಠತ್ವಾತ್ ಸ್ವರೂಪನಿರ್ದೇಶಃ | ಪ್ರಥಮಯೈವ ಚ ನಿರ್ದೇಶಃ | ತಸ್ಯ ಚ ಜ್ಞೇಯತ್ವಾತ್ ಕರ್ಮತ್ವಮಿತಿ ದ್ವಿತೀಯಾ | ಅತೋ 'ವಾಚೋ ಹ ವಾಚಮ್', 'ಪ್ರಾಣಸ್ಯ ಪ್ರಾಣಃ'- ಇತ್ಯಸ್ಮಾತ್ ಸರ್ವತ್ರೈವ ವಿಭಕ್ತಿದ್ವಯಮ್ ||

(ಭಾಷ್ಯಾರ್ಥ)

'ವಾಚೋ ಹ ವಾಚಮ್', 'ಪ್ರಾಣಸ್ಯ ಪ್ರಾಣಃ'- ಎಂದು (ತೋರಿಸಿರುವ ದ್ವಿತೀಯಾಪ್ರಥಮಾ)ವಿಭಕ್ತಿಗಳೆರಡನ್ನೂ ಎಲ್ಲಾ ಕಡೆಗಳಲ್ಲಿಯೂ ಊಹಿಸಿಕೊಳ್ಳಬೇಕು. (ಅದು) ಹೇಗೆ ? (ಎಂದರೆ) : ಪ್ರಶ್ನೆಯನ್ನು ಹಾಕಿರುವದರಿಂದ ಸ್ವರೂಪವನ್ನು ತಿಳಿಸಿದೆ ; (ಅದನ್ನು) ಪ್ರಥಮಾವಿಭಕ್ತಿಯಿಂದಲೇ ತಿಳಿಸಿದೆ ಮತ್ತು ಅದು ಅರಿಯಲ್ಪಡತಕ್ಕದ್ದಾಗಿರುವದರಿಂದ ಕರ್ಮವಾಯಿತಾಗಿ ದ್ವಿತೀಯೆ ಬಂದಿದೆ.

1. ಸುಡುವದೆನಿಸುವದಷ್ಟೆ ?- ಎಂದರ್ಥ.
2. ನೀರಿನಲ್ಲಿ ಸುಡುವಿಕೆಯು ಅನಿತ್ಯ ಇದರಂತೆ ಕರಣದಲ್ಲಿ ಉಪಲಬ್ಧತ್ವವೂ ಅನಿತ್ಯ; ಇವೆರಡೂ ಮತ್ತೊಂದರ ಸಂಯೋಗದಿಂದ ಆಗಿರುತ್ತದೆ.

ಆದ್ದರಿಂದ 'ವಾಚೋ ಹ ವಾಚಮ್', 'ಪ್ರಾಣಸ್ಯ ಪ್ರಾಣಃ'- ಎಂಬ ಈ (ಪ್ರಯೋಗ)ದಿಂದ ಎಲ್ಲಾ ಕಡೆಗಳಲ್ಲಿಯೂ ಎರಡು ವಿಭಕ್ತಿಗಳನ್ನು¹ (ಊಹಿಸಬೇಕು).

(ಭಾಷ್ಯ)

೧೦೧. ಯದೇತತ್ ಶ್ರೋತ್ರಾದ್ಯುಪಲಬ್ಧಿನಿಮಿತ್ತಂ 'ಶ್ರೋತ್ರಸ್ಯ ಶ್ರೋತ್ರಮ್' ಇತ್ಯಾದಿಲಕ್ಷಣಂ ನಿತ್ಯೋಪಲಬ್ಧಸ್ವರೂಪಂ ನಿರ್ವಿಶೇಷಮಾತ್ಮತತ್ತ್ವಮ್, ತದ್ಬುದ್ಧ್ಯಾ ಅತಿಮುಚ್ಯತೇ ಅನವಬೋಧನಿಮಿತ್ತಾಧ್ಯಾರೋಪಿತಾತ್ ಬುದ್ಧ್ಯಾದಿಲಕ್ಷಣಾತ್ ಸಂಸಾರಾತ್ ಮೋಕ್ಷಣಂ ಕೃತ್ವಾ ಧೀರಾ ಧೀಮಂತಃ, ಪ್ರೇತ್ಯ ಅಸ್ಮಾತ್ ಲೋಕಾತ್ ಶರೀರಾತ್ ಪ್ರೇತ್ಯ ವಿಯುಜ್ಯ ಅನ್ಯಸ್ಮಿನ್ ಅಪ್ರತಿಸಂದೀಯಮಾನೇ ನಿರ್ನಿಮಿತ್ತತ್ವಾತ್ ಅಮೃತಾ ಭವಂತಿ | ಸತಿ ಹ್ಯಜ್ಞಾನೇ ಕರ್ಮಾಣಿ ಶರೀರಾಸ್ತರಂ ಪ್ರತಿಸಂದಧತೇ | ಆತ್ಮಾವಬೋಧೇ ತು ಸರ್ವಕರ್ಮಾರಮ್ಭನಿಮಿತ್ತಾಜ್ಞಾನವಿಪರೀತವಿದ್ಯಾಗ್ನಿ ವಿಘ್ನಷ್ಟತ್ವಾತ್ ಕರ್ಮಣಾಮಿತಿ ಅನಾರಮ್ಭೇ ಅಮೃತಾ ಏವ ಭವಂತಿ | ಶರೀರಾದಿಸನ್ತಾನಾವಿಚ್ಛೇದಪ್ರತಿಸನ್ತಾನಾದ್ಯಪೇಕ್ಷಯಾ ಅಧ್ಯಾರೋಪಿತಮೃತ್ಯುವಿಯೋಗಾತ್ ಪೂರ್ವಮಪ್ಯಮೃತಾಃ ಸನ್ತೋ ನಿತ್ಯಾತ್ಮಸ್ವರೂಪತ್ವಾತ್ "ಅಮೃತಾ ಭವಂತಿ" ಇತ್ಯುಪಚರ್ಯತೇ ||

(ಭಾಷ್ಯಾರ್ಥ)

ಶ್ರೋತ್ರವೇ ಮುಂತಾದವುಗಳ ಅರಿವಿಗೆ ನಿಮಿತ್ತವಾಗಿರುವ "ಶ್ರೋತ್ರಕ್ಕೂ ಶ್ರೋತ್ರವು" ಮುಂತಾದ ರೂಪದ ನಿತ್ಯವಾದ ಅರಿವಿನ ಸ್ವರೂಪವುಳ್ಳ ನಿರ್ವಿಶೇಷವಾದ ಈ ಆತ್ಮತತ್ತ್ವವಿದೆಯಲ್ಲ, ಇದನ್ನು ಅರಿತುಕೊಂಡು "ಬಿಟ್ಟು" ಎಂದರೆ ಅಜ್ಞಾನನಿಮಿತ್ತದಿಂದ ಕಲ್ಪಿಸಿಕೊಂಡಿರುವ ಬುದ್ಧಿಯೇ ಮುಂತಾದ ರೂಪದ ಸಂಸಾರದಿಂದ ಬಿಡುಗಡೆಯನ್ನು ಮಾಡಿಕೊಂಡು, ಧೀರರು ಎಂದರೆ ಬುದ್ಧಿವಂತರು ಈ ಲೋಕದಿಂದ ಬಿಟ್ಟು ಹೊರಟಹೋಗಿ ಎಂದರೆ (ಈ) ಶರೀರದಿಂದ ಆಗಲಿ ನಿಮಿತ್ತವಿಲ್ಲದ್ದರಿಂದ ಮತ್ತೊಂದು (ಶರೀರವು) ಉಂಟಾಗದೆ ಇರುವದರಿಂದ ಅಮೃತರಾಗುವರು. ಅಜ್ಞಾನವು ಇದ್ದರಲ್ಲವೆ, ಕರ್ಮಗಳು ಮತ್ತೊಂದು ಶರೀರವನ್ನುಂಟುಮಾಡುವವು? ಆತ್ಮಜ್ಞಾನ ವುಂಜಾದರೋ ಯಾವ ಕರ್ಮವನ್ನಾದರೂ ಮಾಡುವದಕ್ಕೆ ನಿಮಿತ್ತವಾದ ಅಜ್ಞಾನಕ್ಕೆ ವಿರುದ್ಧವಾದ ವಿದ್ಯೆಯೆಂಬ ಬೆಂಕಿಯಿಂದ ಕರ್ಮಗಳು ಸುಟ್ಟುಹೋಗಿರುವದರಿಂದ (ಕರ್ಮವನ್ನು) ಮಾಡದೆ ಇರುವದರಿಂದ ಅಮೃತರೇ ಆಗುವರು. ಶರೀರವೇ

1. ಇಲ್ಲಿ ಪ್ರಥಮಾವಿಭಕ್ತಿಯನ್ನೇ ಎಲ್ಲಾ ಕಡೆಯಲ್ಲಿಯೂ ಇಟ್ಟುಕೊಳ್ಳಬೇಕೆಂದು ಪದಧಾಷ್ಯ (೧೯)ದಲ್ಲಿ ಹೇಳಿರುವದನ್ನು ಇದಕ್ಕೆ ಹೋಲಿಸಿರಿ.

ಮುಂತಾದವುಗಳ ಪ್ರವಾಹವು ಕಡಿವಡೆಯದೆ ಇರುವದನ್ನು ಭಾವಿಸುವದರಿಂದ ಕಲ್ಪಿತವಾಗಿರುವ ಮೃತ್ಯುವನ್ನು ಅಗಲುವದರಿಂದ, ನಿತ್ಯಾತ್ಮಸ್ವರೂಪರಾದ್ದರಿಂದ ಮೊದಲೂ ಅಮೃತರೇ ಆಗಿದ್ದು, (ಈಗ ಜ್ಞಾನದಿಂದ) ಅಮೃತರಾಗುವರು ಎಂದು ಉಪಚಾರಕ್ಕೆ¹ ಹೇಳಿರುತ್ತದೆ.

ನ ತತ್ರ ಚಕ್ಷುರ್ಗಚ್ಛತಿ..... ಯಥೈತದನುಶಿಷ್ಯಾತ್

|| ೩ ||

(ಭಾಷ್ಯ)

೧೦೧. 'ನ ತತ್ರ ಚಕ್ಷುರ್ಗಚ್ಛತಿ' ಇತ್ಯುಕ್ತೇಽಪಿ ಪರ್ಯನುಯೋಗೇ ಹೇತುರಪ್ರತಿಪತ್ತೇಃ | 'ಶ್ರೋತ್ರಸ್ಯ ಶ್ರೋತ್ರಮ್' ಇತ್ಯಾದಿನಾ ಉಕ್ತೇಽಪ್ಯಾತ್ಮತತ್ತ್ವೇ ಅಪ್ರತಿಪನ್ನತ್ವಾತ್ ಸೂಕ್ಷ್ಮತ್ವಹೇತೋರ್ವಸ್ತುನಃ ಪುನಃ ಪುನಃ ಪರ್ಯನುಯು-ಯುಕ್ತಾಕಾರಣಮಾಹ- ನ ತತ್ರ ಚಕ್ಷುರ್ಗಚ್ಛತೀತಿ ||

(ಭಾಷ್ಯಾರ್ಥ)

'ಅಲ್ಲಿಗೆ ಚಕ್ಷುಸ್ಸು ಹೋಗುವದಿಲ್ಲ' ಎಂಬುದು ಹೇಳಿದ ಮೇಲೂ ತಿಳಿಯದ್ದೇ (ಮತ್ತೆ) ಕೇಳುವದಕ್ಕೆ ಕಾರಣವು. ಶ್ರೋತ್ರಕ್ಕೂ ಶ್ರೋತ್ರವು ಎಂದು ಮುಂತಾಗಿ (ಗುರು) ಆತ್ಮತತ್ತ್ವವನ್ನು ಹೇಳಿದಮೇಲೂ (ಅದನ್ನು) ತಿಳಿದುಕೊಳ್ಳದೆ ಇರುವದರಿಂದ ವಸ್ತುವು ಸೂಕ್ಷ್ಮವಾಗಿರುದೆಂಬ ಕಾರಣದಿಂದ ಮತ್ತೆಮತ್ತೆ ಕೇಳುವದಕ್ಕೆ ಕಾರಣವನ್ನು ಅಲ್ಲಿಗೆ ಚಕ್ಷುಸ್ಸು ಹೋಗುವದಿಲ್ಲ- ಎಂದು ಹೇಳಿರುತ್ತದೆ.²

(ಭಾಷ್ಯ)

೧೦೨. ತತ್ರ ಶ್ರೋತ್ರಾದ್ಯಾತ್ಮಭೂತೇ ಚಕ್ಷುರಾದೀನಿ— ವಾಕ್ಚಕ್ಷುಷೋಃ ಸರ್ವೇಂದ್ರಿಯೋಪಲಕ್ಷಣಾರ್ಥತ್ವಾತ್— ನ ವಿಜ್ಞಾನಮುತ್ಪಾದಯಂತಿ | ಸುಖಾದಿ ವತ್ ತರ್ಹಿ ಗೃಹ್ಯೇತಾಂತಃಕರಣೇನ | ಆತ ಆಹ-ನೋ ಮನಃ | ನ ಸುಖಾದಿವತ್ ಮನಸೋ ವಿಷಯಸ್ತತ್ | ಇಂದ್ರಿಯಾವಿಷಯತ್ವಾತ್ ||

(ಭಾಷ್ಯಾರ್ಥ)

ಅಲ್ಲಿಗೆ ಎಂದರೆ ಶ್ರೋತ್ರವೇ ಮುಂತಾದವುಗಳ ಆತ್ಮನಾಗಿರುವ (ಬ್ರಹ್ಮದ) ಬಳಿಗೆ ಚಕ್ಷುಸ್ಸೇ ಮುಂತಾದವುಗಳು (ಹೋಗುವದಿಲ್ಲ ಎಂದರೆ) ಅರಿವನ್ನು ಉಂಟು ಮಾಡುವದಿಲ್ಲ. (ಇಲ್ಲಿ) ವಾಕ್ಯು, ಚಕ್ಷುಸ್ಸು- ಇವು ಎಲ್ಲಾ ಇಂದ್ರಿಯಗಳನ್ನೂ

1. ಮೊದಲೇ ಮುಕ್ತರಾಗಿರುವದರಿಂದ ಮತ್ತೆ ಮುಕ್ತರಾಗಬೇಕಾದದ್ದೇನೂ ಇರುವದಿಲ್ಲ. ಆದ್ದರಿಂದ ವಿದೇಹಮುಕ್ತಿಯೆಂಬುದು ಗೌಣವು.
2. ಶಿಷ್ಯನು ಮತ್ತೆಮತ್ತೆ ಕೇಳಿರುವ ಉಪನಿಷದ್ವಚನವು ಮೂಲದಲ್ಲಿಲ್ಲದಿದ್ದರೂ ಹೀಗೆ ವ್ಯಾಖ್ಯಾನಮಾಡಿರುವುದು ಪ್ರಕೃತಕ್ಕೆ ಹೇಗೆ ಹೊಂದುವದೋ ತಿಳಿಯುತ್ತಿಲ್ಲ.

(ತಿಳಿಸುವ) ಉಪಲಕ್ಷಣವಾಗಿರುತ್ತವೆಯಾದ್ದರಿಂದ (ಮುಂತಾದವುಗಳು ಎಂದು ಅರ್ಥಮಾಡಿಕೊಳ್ಳಬೇಕು). ಹಾಗಾದರೆ ಸುಖವೇ ಮುಂತಾದವುಗಳಂತೆ ಅಂತಃಕರಣದಿಂದ ತಿಳಿಯುವದಕ್ಕೆ ಬರಬಹುದಲ್ಲ ! ಎಂದರೆ (ಮಂತ್ರವು) ಹೇಳುತ್ತದೆ : ಮನಸ್ಸು (ಹೋಗುವ)ದಿಲ್ಲ. ಸುಖಾದಿಗಳಂತೆ ಅದು ಮನಸ್ಸಿಗೆ ವಿಷಯವಲ್ಲ. ಏಕೆಂದರೆ ಇಂದ್ರಿಯಗಳಿಗೆ (ಅದು) ವಿಷಯವಲ್ಲ.¹

(ಭಾಷ್ಯ)

೧೦೪. ನ ವಿದ್ಮೋ ನ ವಿಜಾನೀಮಃ, ಅನ್ತಃಕರಣೇನ | ಯಥಾ ಏತದ್ ಬ್ರಹ್ಮ ಮನಆದಿಕರಣಜಾತಮ್ ಅನುಶಿಷ್ಯಾತ್, ಅನುಶಾಸನಂ ಕುರ್ಯಾತ್, ಪ್ರವೃತ್ತಿನಿಮಿತ್ತಂ ಯಥಾ ಭವೇತ್, ತಥಾ ಅವಿಷಯತ್ವಾತ್ ನ ವಿದ್ಮೋ ನ ವಿಜಾನೀಮಃ | ಅಥವಾ ಶ್ರೋತ್ರಾದೀನಾಂ ಶ್ರೋತ್ರಾದಿಲಕ್ಷಣಂ ಬ್ರಹ್ಮ ವಿಶೇಷೇಣ ದರ್ಶಯ- ಇತ್ಯುಕ್ತ ಆಚಾರ್ಯ ಆಹ | ನ ಶಕ್ಯತೇ ದರ್ಶಯಿತುಮ್ | ಕಸ್ಮಾತ್? 'ನ ತತ್ರ ಚಕ್ಷುರ್ಗಚ್ಛತಿ' ಇತ್ಯಾದಿ ಪೂರ್ವವತ್ ಸರ್ವಮ್ | ಅತ್ರ ತು ವಿಶೇಷಃ "ಯಥೈತದನುಶಿಷ್ಯಾತ್" ಇತಿ | ಯಥೈತದನುಶಿಷ್ಯಾತ್ ಪ್ರತಿಪಾದಯೇತ್ | ಅನ್ಯೋಽಪಿ ಶಿಷ್ಯಾನ್ ಇತೋಽನ್ಯೇನ ವಿಧಿನಾ- ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ನಾವು ತಿಳಿಯುವು, ನಾವು ಅರಿಯುವು, ಅಂತಃಕರಣದಿಂದ (ಇದನ್ನು ತಿಳಿಯುವು), ಮನಸ್ಸೇ ಮುಂತಾದ ಕರಣಸಮೂಹ ಆ ಬ್ರಹ್ಮವನ್ನು ಹೇಗೆ ತಿಳಿಸಿಕೊಟ್ಟಿತೋ, ಅನುಶಾಸನವನ್ನು ಮಾಡಿತೋ,² (ಆತ್ಮನು³ ಹೇಗೆ ಅದಕ್ಕೆ) ಪ್ರವೃತ್ತಿನಿಮಿತ್ತ ವಾದಾನೋ, ಅದನ್ನು (ಹೇಳುವದಕ್ಕೆ ಅದು) ವಿಷಯವಲ್ಲದೆ ಇರುವದರಿಂದ ನಾವು ತಿಳಿಯುವು ನಾವರಿಯುವು (ಎಂದರ್ಥ). ಅಥವಾ ಶ್ರೋತ್ರಾದಿಗಳಿಗೂ ಶ್ರೋತ್ರಾದಿ ಯಾಗಿರುವ ಬ್ರಹ್ಮವನ್ನು ವಿಶೇಷರೂಪದಿಂದ ತೋರಿಸಿಕೊಡಿದರೆ ಎಂದು (ಶಿಷ್ಯನು) ಕೇಳಲು ಆಚಾರ್ಯನು ಹೇಳುತ್ತಾನೆ : (ಹಾಗೆ) ತೋರಿಸಿಕೊಡುವದಕ್ಕೆ ಆಗಲಾರದು. ಏಕೆಂದರೆ, "ಅಲ್ಲಿಗೆ ಚಕ್ಷುಸ್ಸು ಹೋಗುವದಿಲ್ಲ" ಇವೇ ಮುಂತಾದ (ವಾಕ್ಯಗಳಿಗಲ್ಲ) ಹಿಂದಿನಂತೆ (ಅರ್ಥವನ್ನು ಹೇಳಬೇಕು). ಆದರೆ ಇಲ್ಲಿ "ಯಥೈತದನುಶಿಷ್ಯಾತ್" ಎಂಬ (ಮಾತಿಗೆ ಅರ್ಥಹೇಳುವದರಲ್ಲಿ) ವಿಶೇಷ(ವಿದೆ). ಯಥೈತದನುಶಿಷ್ಯಾತ್ ಎಂದರೆ ಬೇರೊಬ್ಬ

1. ಇಂದ್ರಿಯಮನಸ್ಸುಗಳ ಸಂಬಂಧದಿಂದ ಸುಖಾದಿಗಳನ್ನು ಅರಿಯುವಂತೆ ಬ್ರಹ್ಮವನ್ನು ಅರಿಯಲಾಗಲಾರದು- ಎಂದು ಭಾವ.

2. ಈ ಶಬ್ದವು ಇಲ್ಲಿಗೆ ಅಷ್ಟು ಹೊಂದುವದಿಲ್ಲ.

3. ಹೀಗೆ ಅಧ್ಯಾಹಾರಮಾಡಿಕೊಳ್ಳದೆ ಈಗಿರುವಂತೆ ವಾಕ್ಯದಲ್ಲಿ ಪದಗಳು ಅನ್ವಯವಾಗುವಂತಿಲ್ಲ.

(ಆಚಾರ್ಯ)ನಾದರೂ¹ ಶಿಷ್ಯರಿಗೆ ಈ ಮಾರ್ಗವನ್ನು ಬಿಟ್ಟು ಹೇಗೆ ತಿಳಿಸಿಕೊಡಬಲ್ಲನೋ ನಾವರಿಯುವು ಎಂದು ಅಭಿಪ್ರಾಯ.

ಆತ್ಮನು ಜ್ಞಾತವೂ ಅಲ್ಲ, ಅಜ್ಞಾತವೂ ಅಲ್ಲವೆಂಬ ಆಗಮ

ಅನ್ಯದೇವ.....ಯೇನಸ್ತದ್ವ್ಯಾಚಚಕ್ಷಿರೇ

|| ೪ ||

(ಭಾಷ್ಯ)

೧೦೫. ಸರ್ವಥಾಪಿ ಬ್ರಹ್ಮ ಬೋಧಯ ಇತ್ಯುಕ್ತ ಆಚಾರ್ಯ ಆಹ
“ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ” ಇತ್ಯಾಗಮಮ್ |
ವಿದಿತಾವಿದಿತಾಭ್ಯಾಮ್ ಅನ್ಯತ್ | ಯೋ ಹಿ ಜ್ಞಾತಾ ಸ ಏವ ಸಃ | ಸರ್ವಾತ್ಮಕತ್ವಾತ್ |
ಅತಃ ಸರ್ವಾತ್ಮನೋ ಜ್ಞಾತುರ್ಜ್ಞಾತೃನ್ತರಾಭಾವಾದ್ ವಿದಿತಾದನ್ಯತ್ವಮ್ | “ಸ
ವೇತ್ತಿ ವೇದ್ಯಂ ನ ಚ ತಸ್ಯಾಸ್ತಿ ವೇತ್ತಾ” (ಶ್ವೇ.೩-೧೯) ಇತಿ ಚ ಮನ್ತ್ರವರ್ಣಾತ್ |
“ವಿಜ್ಞಾತಾರಮರೇ ಕೇನ ವಿಜಾನೀಯಾತ್ |” (ಬೃ.೨-೪-೧೪) ಇತಿ ಚ
ವಾಜಸನೇಯಕೇ | ಅಪಿ ಚ ವ್ಯಕ್ತಮೇವ ವಿದಿತಮ್, ತಸ್ಮಾದನ್ಯತ್, ಇತ್ಯಭಿಪ್ರಾಯಃ |
ಯದ್ ವಿದಿತಂ ವ್ಯಕ್ತಂ ತದನ್ಯವಿಷಯತ್ವಾತ್ ಅಲ್ಪಮ್, ಸವಿರೋಧಮ್,
ತತೋಽನಿತ್ಯಮ್, ತತ ಏವಾನೇಕತ್ವಾದಶುದ್ಧಮ್, ಅತ ಏವ ತದ್ವಿಲಕ್ಷಣಂ ಬ್ರಹ್ಮ ಇತಿ
ಸಿದ್ಧಮ್ ||

(ಭಾಷ್ಯಾರ್ಥ)

ಯಾವ ಪ್ರಕಾರದಿಂದಾದರೂ ಬ್ರಹ್ಮವನ್ನು ತಿಳಿಸಿರಿ- ಎಂದು (ಶಿಷ್ಯನು)
ಕೇಳಲು ಆಚಾರ್ಯನು “ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ” ಎಂಬ
ಆಗಮವನ್ನು ಹೇಳಿರುತ್ತಾನೆ. (ಅದು) ವಿದಿತ (ತಿಳಿಯಲ್ಪಟ್ಟದ್ದು), ಅವಿದಿತ
(ತಿಳಿಯಲ್ಪಡದೆ ಇರುವದು)- ಇವೆರಡಕ್ಕಿಂತಲೂ ಬೇರೆ. ಹೇಗೆಂದರೆ : ಯಾವನು
ಜ್ಞಾತೃವೋ ಅವನು ಅವನೇ,² ಏಕೆಂದರೆ (ಆತನು) ಸರ್ವರ ಆತ್ಮನಾಗಿರುತ್ತಾನೆ.
ಆದ್ದರಿಂದ ಎಲ್ಲರಿಗೂ ಆತ್ಮನಾಗಿರುವ ಜ್ಞಾತೃವಿಗೆ (ಅವನನ್ನರಿಯದ) ಮತ್ತೊಬ್ಬ
ಅರಿಯುವಾತನು ಇಲ್ಲದ್ದರಿಂದ (ಅವನು) ವಿದಿತಕ್ಕಿಂತಲೂ ಬೇರೆಯೆಂದಾಯಿತು.
“ಆತನು ಬೇಕಾದದ್ದೆಲ್ಲವನ್ನೂ ಅರಿತುಕೊಳ್ಳುತ್ತಾನೆ, ಆತನನ್ನು ಅರಿಯುವವನು
(ಬೇರೊಬ್ಬ)ನಿಲ್ಲ” (ಶ್ವೇ.೩-೧೯) ಎಂದು ಮಂತ್ರವರ್ಣವೂ ಇದೆ. “ಎಲೆ,
ಅರಿಯುವಾತನನ್ನು ಏತರಿಂದ ಅರಿತಾನು ?” (ಬೃ.೨-೪-೧೪) ಎಂದು

1. ಪದಭಾಷ್ಯದಲ್ಲಿ ‘ಮತ್ತೊಬ್ಬ ಆಚಾರ್ಯನಾದರೂ ಹೇಗೆ ಹೇಳಿಕೊಟ್ಟಾನು?’
ಎಂಬರ್ಥವಿವರಣೆ ಕಾಣಬರುವದಿಲ್ಲ.

2. ಅವನು ಜ್ಞಾತೃವೇ, ಅವನನ್ನು ಅರಿಯುವವನೇ ಇಲ್ಲ.

ವಾಜಸನೇಯಕದಲ್ಲಿಯೂ ಇದೆ. ಇದಲ್ಲದೆ ವಿದಿತವೆಂದರೆ ವ್ಯಕ್ತವಾದದ್ದೇ, ಅದಕ್ಕಿಂತ (ಬ್ರಹ್ಮವು) ಬೇರೆ ಎಂದಭಿಪ್ರಾಯ. ಯಾವದು ವಿದಿತವೋ ಎಂದರೆ ವ್ಯಕ್ತವೋ ಅದು ಮತ್ತೊಂದಕ್ಕೆ ವಿಷಯವಾಗಿರುವದರಿಂದ ಅಲ್ಪವು, (ತನಗೆ) ವಿರುದ್ಧವಾದ (ಮತ್ತೊಂದು)ಳ್ಳದ್ದು. ಆದ್ದರಿಂದ ಅನಿತ್ಯವು, ಅದರಿಂದಲೇ ಅನೇಕವಾಗಿರುವದರಿಂದ ಅಶುದ್ಧವು. ಆದ್ದರಿಂದಲೇ ಅದಕ್ಕಿಂತ ಬ್ರಹ್ಮವು ಬೇರೆ ಎಂದು ಸಿದ್ಧವಾಯಿತು.

(ಭಾಷ್ಯ)

೧೦೬. ಅಸ್ತು ತರ್ಹ್ಯವಿದಿತಮ್ | ನ ವಿಜ್ಞಾನಾನಪೇಕ್ಷತ್ವಾತ್ | ಯದ್ ಹಿ ಅವಿದಿತಂ ತದ್ ವಿಜ್ಞಾನಾಪೇಕ್ಷಮ್ | ಅವಿದಿತವಿಜ್ಞಾನಾಯ ಹಿ ಲೋಕಪ್ರವೃತ್ತಿಃ | ಇದಂ ತು ವಿಜ್ಞಾನಾನಪೇಕ್ಷಮ್ | ಕಸ್ಮಾತ್ ? ವಿಜ್ಞಾನಸ್ವರೂಪತ್ವಾತ್ | ನ ಹಿ ಯಸ್ಯ ಯತ್ ಸ್ವರೂಪಂ ತತ್ ತೇನ ಅನ್ಯತೋಽಪೇಕ್ಷ್ಯತೇ | ನ ಚ ಸ್ವತ ಏವಾಪೇಕ್ಷಾ | ಅನಪೇಕ್ಷಮೇವ ಸಿದ್ಧತ್ವಾತ್ | ಪ್ರದೀಪಃ ಸ್ವರೂಪಾಭಿವ್ಯಕ್ತೌ ನ ಪ್ರಕಾಶಾನ್ತರಮ್ ಅನ್ಯತೋಽಪೇಕ್ಷ್ಯತೇ ಸ್ವತೋ ವಾ | ಯದ್ ಹಿ ಅನಪೇಕ್ಷಂ ತತ್ ಸ್ವತ ಏವ ಸಿದ್ಧಂ ಪ್ರಕಾಶಾತ್ಮಕತ್ವಾತ್ | ಪ್ರದೀಪಸ್ಯಾನ್ಯೋಽಪೇಕ್ಷಿತೋಽಪ್ಯನರ್ಥಕಃ ಸ್ಯಾತ್, ಪ್ರಕಾಶೇ ವಿಶೇಷಾಭಾವಾತ್ | ನ ಹಿ ಪ್ರದೀಪಸ್ಯ ಸ್ವರೂಪಾಭಿವ್ಯಕ್ತೌ ಪ್ರದೀಪಪ್ರಕಾಶೋಽರ್ಥವಾನ್ | ನ ಚೈವಮಾತ್ಮನೋಽನ್ಯತ್ರ ವಿಜ್ಞಾನ ಮಸ್ತಿ | ಯೇನ ಸ್ವರೂಪವಿಜ್ಞಾನೇಽಪ್ಯಪೇಕ್ಷ್ಯತೇ ||

(ಭಾಷ್ಯಾರ್ಥ)

ಹಾಗಾದರೆ ಅದು ಅವಿದಿತವೇ ಆಗಲಿ- ಎಂದರೆ ಹಾಗಲ್ಲ. ಏಕೆಂದರೆ ಅದಕ್ಕೆ ಅರಿವಿನ ಅಪೇಕ್ಷೆಯಿರುವದಿಲ್ಲ. ಯಾವದು ಅವಿದಿತವೋ (ತಿಳಿಯದೆ ಇರುವದೋ) ಅದಕ್ಕೆ ಅರಿವಿನ ಅಪೇಕ್ಷೆಯಿರುತ್ತದೆ. ಏಕೆಂದರೆ ಅರಿಯದೆ ಇರುವದನ್ನೇ ಅರಿಯುವದಕ್ಕಿಂದು ಜನರು ತೊಡಗುವರು. ಆದರೆ ಇದಕ್ಕೆ ಅರಿವಿನ ಅಪೇಕ್ಷೆಯಿರುವದಿಲ್ಲ. ಏಕೆಂದರೆ (ಇದು) ಅರಿವಿನ ಸ್ವರೂಪವೇ ಆಗಿರುತ್ತದೆ. ಯಾವದಕ್ಕೆ ಯಾವದು ಸ್ವರೂಪವೇ ಆಗಿರುವದೋ ಅದು ತನಗಿಂತ ಬೇರೆಯೊಂದರಿಂದ ಅದನ್ನು ಬಯಸುವದಿಲ್ಲ ; ತನ್ನಿಂದಲೂ (ಅದನ್ನು) ಬಯಸುವದಿಲ್ಲ,¹ ಏಕೆಂದರೆ ಯಾವದರ ಬಯಕೆಯೂ ಇಲ್ಲದೆಯೇ ತಾನು ಸಿದ್ಧವಾಗಿರುತ್ತದೆ. ದೀಪವು ತನ್ನ ರೂಪವನ್ನು ತೋರಿಸಿಕೊಳ್ಳುವದಕ್ಕೆ

1. ಆತ್ಮನು ವಿಜ್ಞಾನಸ್ವರೂಪನಾದರೂ ವಿಜ್ಞಾನವು ವಿಜ್ಞಾನವನ್ನೇ (ತನ್ನನ್ನೇ) ಬೆಳಗಬಹುದಲ್ಲ- ಎಂಬ ವಿಜ್ಞಾನವಾದಿಗಳ ಶಂಕೆಗೆ ಉತ್ತರವಿದು.

ಮತ್ತೊಂದರಿಂದ ಇನ್ನೊಂದು ಬೆಳಕನ್ನಾಗಲಿ ತನ್ನಿಂದಲೇ ಆಗಲಿ ಬಯಸುವದಿಲ್ಲ. ಯಾವದು ಮತ್ತೊಂದನ್ನು ಬಯಸುವದಿಲ್ಲವೋ ಅದು ತನಿಂದತಾನೇ ಸಿದ್ಧವಾಗಿರುತ್ತದೆ, ಏಕೆಂದರೆ (ಅದು) ಪ್ರಕಾಶರೂಪವಾಗಿರುತ್ತದೆ. ದೀಪಕ್ಕೆ¹ (ಮತ್ತೊಂದು ಬೆಳಕು) ಬೇಕೆಂದರೂ ವ್ಯರ್ಥವಾಗುವದು, ಏಕೆಂದರೆ ಬೆಳಕಿನಲ್ಲಿ ಯಾವ ವಿಶೇಷವೂ ಇರುವದಿಲ್ಲ; ದೀಪವು ತನ್ನ ಸ್ವರೂಪವನ್ನು ತೋರಿಸಿಕೊಳ್ಳತಕ್ಕ ಬಗ್ಗೆ ದೀಪದ ಬೆಳಕು ಯಾವದಾದರೂ ಪ್ರಯೋಜನವುಳ್ಳದ್ದಾಗಿರುವದಿಲ್ಲವಲ್ಲವೆ? ಹೀಗೆಂದು ಇಟ್ಟುಕೊಂಡರೂ² ಆತ್ಮನಿಗಿಂತ ಬೇರೆಯಾದ ಬೆಳಕು ಇಲ್ಲವೂ ಇಲ್ಲ, ಇದ್ದಿದ್ದರೆ³ ತನ್ನನ್ನು ಆರಿಯುವದಕ್ಕೂ ಬೇಕೆಂದು ಹೇಳಬಹುದಾಗಿತ್ತು.

(ಭಾಷ್ಯ)

೧೦೨. ವಿರೋಧ ಇತಿ ಚೇತ್ | ನ | ಅನ್ಯತ್ವಾತ್ | ಸ್ವರೂಪವಿಜ್ಞಾನೇ ವಿಜ್ಞಾನಸ್ವರೂಪತ್ವಾದ್ ವಿಜ್ಞಾನಾನ್ತರಂ ನಾಪೇಕ್ಷ್ಯತ ಇತ್ಯೇತದಸತ್ | ದೃಶ್ಯತೇ ಹಿ ವಿಪರೀತಜ್ಞಾನಮಾತ್ಮನಿ ಸಮ್ಯಗ್ಜ್ಞಾನಂ ಚ ನ (?)⁴ ಜಾನಾಮ್ಯಾತ್ಮಾನಮಿತಿ | ಶ್ರುತೇಶ್ಚ “ತತ್ತ್ವಮಸಿ” (ಛಾಂ.೬-೮-೨), “ಆತ್ಮಾನಮೇವಾವೇತ್” (ಬೃ.೧-೪-೧೦), “ಏತಂ ವೈ ತಮಾತ್ಮಾನಂ ವಿದಿತ್ವಾ” (ಬೃ.೩-೫-೧)- ಇತಿ ಚ ಸರ್ವತ್ರ ಶ್ರುತಿ ಷ್ವಾತ್ಮವಿಜ್ಞಾನೇ ವಿಜ್ಞಾನಾನ್ತರಾಪೇಕ್ಷತ್ವಂ ದೃಶ್ಯತೇ | ತಸ್ಮಾತ್ ಪ್ರತ್ಯಕ್ಷಶ್ರುತಿವಿರೋಧ ಇತಿ ಚೇತ್ | ನ | ಕಸ್ಮಾತ್ | ಅನ್ಯೋ ಹಿ ಸ ಆತ್ಮಾ ಬುದ್ಧ್ಯಾದಿಕಾರ್ಯಕರಣ ಸಜ್ಞಾತಾಭಿಮಾನಸನ್ತಾನಾವಿಚ್ಛೇದಲಕ್ಷಣೋಽವಿವೇಕಾತ್ಮಕೋ ಬುದ್ಧ್ಯಾದ್ಯವ ಭಾಸಪ್ರಧಾನಶ್ಚಕ್ಷುರಾದಿಕರಣೋ ನಿತ್ಯಚಿತ್ಸ್ವರೂಪಾತ್ಮಾಂತಃಸಾರೋ ಯತ್ರಾನಿತ್ಯಂ ವಿಜ್ಞಾನಮವಭಾಸತೇ | ಬೌದ್ಧಪ್ರತ್ಯಯಾನಾಮ್ ಆವಿಭಾವತಿರೋಭಾವ ಧರ್ಮಕತ್ವಾತ್ ತದ್ಧರ್ಮತಯೈವ ವಿಲಕ್ಷಣಮಪಿ ಚಾವಭಾಸತೇ | ಅನ್ತಃಕರಣಸ್ಯ ಮನಸೋಽಪಿ ಮನೋಽನ್ತರ್ಗತತ್ವಾತ್ (?) ಸರ್ವಾನ್ತರಶ್ರುತೇಃ | ಅನ್ತರ್ಗತೇನ ನಿತ್ಯವಿಜ್ಞಾನಸ್ವರೂಪೇಣ ಆಕಾಶವದಪ್ರಚಲಿತಾತ್ಮನಾ ಅನ್ತರ್ಗರ್ಭಭೂತೇನ ಸ ಬಾಹ್ಯೋ ಬುದ್ಧ್ಯಾತ್ಮಾ ತದ್ವಿಲಕ್ಷಣಃ ಅನಗ್ನಿರಿವಾಗ್ನಿರರ್ಚಿಭಿರಿವಾಗ್ನೇಃ ಪ್ರತ್ಯಯೈ ರಾವಿಭಾವತಿರೋಭಾವಧರ್ಮಕೈವಿಜ್ಞಾನಾಭಾಸರೂಪೈರನಿತ್ಯೈಃ ಅನಿತ್ಯವಿಜ್ಞಾನ

1. ಇಲ್ಲಿ 'ದೀಪಕ್ಕೆ' ಎಂಬ ಮಾತು ಅನವಶ್ಯಕವೆಂದು ತೋರುವದು. ಏಕೆಂದರೆ ತಾನೇ ಪ್ರಕಾಶರೂಪವಾಗಿರುವ ವಸ್ತುವಿಗೆ ತನ್ನನ್ನು ಬೆಳಗುವ ಮತ್ತೊಂದು ಬೆಳಕಿನ ಬಯಕೆ ಬೇಕಿಲ್ಲ; ಬೇಕೆಂದರೂ ಅದು ವ್ಯರ್ಥವೂ ಆಗುವದು- ಎಂಬುದು ಇಲ್ಲಿ ವಾದವು.
 2. ಬೆಳಕನ್ನು ತೋರಿಸುವದಕ್ಕೂ ಮತ್ತೊಂದು ಬೆಳಕು ಬೇಕೆಂದು ಇಟ್ಟುಕೊಂಡರೂ.
 3. "ಯತ್" ಎಂದಿಷ್ಟೇ ಇದ್ದರೂ ಸಾಕಾಗುವದು.
 4. "ನ ಜಾನಾಮ್ಯಾತ್ಮಾನಮ್" ಎಂಬಲ್ಲಿ ನ ಶಬ್ದವು ಹೆಚ್ಚೆಂದು ತೋರುತ್ತದೆ.

ಆತ್ಮಾ, ಸುಖೀ, ದುಃಖೀ- ಇತ್ಯಭ್ಯುಪಗತೋ ಲೌಕಿಕೈಃ | ಆತೋಽನ್ಯೋ
ನಿತ್ಯವಿಜ್ಞಾನಸ್ವರೂಪಾದಾತ್ಮನಃ | ತತ್ರ ಹಿ ವಿಜ್ಞಾನಾಪೇಕ್ಷಾ ವಿಪರೀತಜ್ಞಾನತ್ವಂ (?)
ಚೋಪಪದ್ಯತೇ, ನ ಪುನರ್ನಿತ್ಯವಿಜ್ಞಾನೇ ||

(ಭಾಷ್ಯಾರ್ಥ)

(ಶಂಕೆ) :- ವಿರುದ್ಧವಲ್ಲವೆ¹ ? ಎಂದರೆ ಅಲ್ಲ ; ಏಕೆಂದರೆ
ಅನನ್ಯವಾಗಿರುತ್ತಾನೆ, ವಿಜ್ಞಾನಸ್ವರೂಪನೇ ಆಗಿರುವದರಿಂದ (ತನ್ನ)
ಸ್ವರೂಪವನ್ನು ಅರಿಯುವದಕ್ಕೆ ಮತ್ತೊಂದು ಅರಿವನ್ನು ಬಯಸುವದಿಲ್ಲ
ಎಂಬುದು ಸರಿಯಲ್ಲ ; ಏಕೆಂದರೆ ಆತ್ಮನ ವಿಷಯಕ್ಕೆ ತಪ್ಪುತಿಳಿವಳಿಕೆಯೂ
ಆತ್ಮನನ್ನು ಅರಿತುಕೊಂಡೆನೆಂಬ ಸರಿಯಾದ ತಿಳಿವಳಿಕೆಯೂ ಕಂಡುಬರುತ್ತದೆ.
ಶ್ರುತಿಯಿಂದಲೂ (ಇದು ತಿಳಿಯಬರುತ್ತದೆ) : “ಅದೇ ನೀನಾಗಿರುವೆ”
(ಛಾಂ.೬-೮-೨), “ತನ್ನನ್ನೇ ಅರಿತುಕೊಂಡಿತು” (ಬೃ.೧-೪-೧೦), “ಈ ಆ
ಆತ್ಮನನ್ನೇ ಅರಿತುಕೊಂಡು.....” (ಬೃ.೩-೫-೧)- ಎಂದು ಶ್ರುತಿಗಳಲ್ಲೆಲ್ಲ
ಆತ್ಮನನ್ನರಿಯುವದಕ್ಕೆ ಬೇರೊಂದು ಅರಿವಿನ ಬಯಕೆಯಿರುವದು
ಕಂಡುಬರುತ್ತದೆ. ಆದ್ದರಿಂದ (ನೀವು ಹೇಳುವದು) ಪ್ರತ್ಯಕ್ಷಕ್ಕೂ ಶ್ರುತಿಗೂ
ವಿರೋಧವಾಗಿದೆಯಲ್ಲ !

(ಪರಿಹಾರ) :- ಹಾಗಲ್ಲ. ಏಕೆಂದರೆ ಬುದ್ಧಿಯೇ ಮುಂತಾದ
ಕಾರ್ಯಕರಣಗಳ ಸಂಘಾತದಲ್ಲಿ ಅಭಿಮಾನವು ನಿಲ್ಲದೆ ನಡೆದಿರುವದೆಂಬ
ಲಕ್ಷಣವುಳ್ಳವನೂ ಅವಿವೇಕಸ್ವರೂಪನೂ ಬುದ್ಧಿಯೇ ಮೊದಲಾದವುಗಳ
ಅವಭಾಸವೇ ಪ್ರಧಾನವಾಗಿ ಉಳ್ಳವನೂ ಚಕ್ಷುಸ್ಸೇ ಮುಂತಾದ
ಕರಣಗಳುಳ್ಳವನೂ ನಿತ್ಯಚಿತ್ಸ್ವರೂಪನಾದ ಆತ್ಮನೆಂಬ ಒಳಗಿನ ಸಾರವುಳ್ಳವನೂ
(ಆಗಿರುವ) ಆ ಆತ್ಮನು ಬೇರೆಯಾಗಿರುತ್ತಾನೆ ; ಅವನಲ್ಲಿ ಅನಿತ್ಯವಾದ ವಿಜ್ಞಾನವು
ತೋರುತ್ತಿರುತ್ತದೆ. (ಆ ಆತ್ಮನು) ಬುದ್ಧಿಯ ಧರ್ಮಗಳು ತೋರಿಕೊಳ್ಳುವದು,
ಮರೆಯಾಗುವದು- ಎಂಬ ಸ್ವಭಾವದವವಾಗಿರುವದರಿಂದ, (ವಿಜ್ಞಾನವು) ತಾನು
ಬೇರೆಯ ಸ್ವಭಾವದ್ದಾದರೂ², ಆ (ಬುದ್ಧಿಯ ಪ್ರತ್ಯಯಗಳ) ಧರ್ಮವುಳ್ಳದ್ದಾಗಿಯೇ
ತೋರುತ್ತಿರುವದು. ಅದು (ತನ್ನ ಸ್ವರೂಪದಿಂದ) ಅಂತಃಕರಣವಾದ ಮನಸ್ಸಿಗೂ
ಮನಸ್ಸು ; ಏಕೆಂದರೆ (ಅದರೊಳಗೆ) ಇದ್ದುಕೊಂಡಿರುತ್ತದೆ. (ಆತ್ಮನು)

ಆತ್ಮನು ತನ್ನನ್ನೇ ತಾನು ಅರಿತಿಲ್ಲವೆಂಬುದು ವಿರುದ್ಧವಲ್ಲವೆ ? ಎಂದರ್ಥ.

2 ಪರಮಾರ್ಥರೂಪದಲ್ಲಿ ವಿಜ್ಞಾನವು, ಚೈತನ್ಯವು, ಕೂಟಸ್ಥವಾಗಿದ್ದರೂ
ಅಂತಃಕರಣಧರ್ಮಗಳಿಂದ ವಿಚಾರವುಳ್ಳದ್ದಾಗಿ ತೋರುತ್ತದೆ ಎಂದರ್ಥ.

ಸರ್ವಾಂತರನೆಂಬ ಶ್ರುತಿಯು¹ ಇದಕ್ಕೆ ಪ್ರಮಾಣವು. ತನ್ನೊಳಗಿರುವ ನಿತ್ಯವಿಜ್ಞಾನಸ್ವರೂಪನಾದ, ಆಕಾಶದಂತೆ (ಸ್ವಲ್ಪವೂ) ಅಲುಗಾಡದ ಸ್ವರೂಪವುಳ್ಳ, ಒಳಗಿರುವ ಗರ್ಭವಾಗಿರುವ (ಆ ಆತ್ಮ)ನಿಂದ ಹೊರಗಿನ ಆ ವಿಜ್ಞಾನಾತ್ಮನು ಈ (ಶುದ್ಧಾತ್ಮನಿಗಿಂತ) ವಿಲಕ್ಷಣನಾಗಿ, ಬೆಂಕಿಯ ಜ್ವಾಲೆಗಳಿಂದ ಬೆಂಕಿಯಲ್ಲದ್ದೂ ಬೆಂಕಿಯಾಗಿರುವಂತೆ,² ತೋರಿಕೊಳ್ಳುವದು, ಮರೆಯಾಗುವದು- ಎಂಬ ಧರ್ಮಗಳುಳ್ಳ ವಿಜ್ಞಾನದಂತೆ ಹೊಳೆಯುವ ಅನಿತ್ಯವಾದ ಪ್ರತ್ಯಯಗಳಿಂದ ಅನಿತ್ಯವಿಜ್ಞಾನವುಳ್ಳವನಾಗಿ, ಆತ್ಮನು, ಸುಖಿಯು, ದುಃಖಿಯು- ಎಂದು ಲೋಕದ ಜನರು ಅಂಗೀಕರಿಸಿರುವರಲ್ಲ, ಅವನು ನಿತ್ಯವಿಜ್ಞಾನಸ್ವರೂಪನಾದ ಈ ಆತ್ಮನಿಗಿಂತ ಬೇರೆಯಾಗಿರುತ್ತಾನೆ. ಅವನ ವಿಷಯದಲ್ಲಿಯೇ ವಿಜ್ಞಾನದ ಬಯಕೆಯೂ ತಪ್ಪುತಿಳಿವಳಿಕೆಯೂ³ ಹೊಂದುತ್ತದೆಯೇ ಹೊರತು ನಿತ್ಯವಿಜ್ಞಾನ(ರೂಪನಾದ ಆತ್ಮನ) ವಿಷಯದಲ್ಲಿ ಹೊಂದುವದಿಲ್ಲ.

(ಭಾಷ್ಯ)

೧೦೮. “ತತ್ತ್ವಮಸಿ” (ಛಾಂ.೬-೮-೨) ಇತಿ ಬೋಧೋಪದೇಶೋ ನೋಪಪದ್ಯತ ಇತಿ ಚೇತ್ ? “ಆತ್ಮಾನಮೇವಾವೇತ್” (ಬೃ.೧-೪-೧೦) ಇತ್ಯೇವ ಮಾದೀನಿ ಚ, ನಿತ್ಯಬೋಧಾತ್ಮಕತ್ವಾತ್ | ನ ಹ್ಯಾದಿತ್ಯೋಽನೈನ ಪ್ರಕಾಶ್ಯತೇ, ಅತಸ್ತದರ್ಥಬೋಧೋಪದೇಶೋಽನರ್ಥಕ ಇತಿ ಚೇತ್ | ನ | ಲೋಕಾಧ್ಯಾ ರೋಪಾಪೋಹಾರ್ಥತ್ವಾತ್ | ಸರ್ವಾತ್ಮನಿ ಹಿ ನಿತ್ಯವಿಜ್ಞಾನೇ ಬುದ್ಧ್ಯಾದ್ಯನಿತ್ಯಧರ್ಮಾ ಲೋಕೈರಧ್ಯಾರೋಪಿತಾ ಆತ್ಮಾವಿವೇಕತಃ | ತದಪೋಹಾರ್ಥೋ ಬೋಧೋಪದೇಶೋ ಬೋಧಾತ್ಮನಃ | ತತ್ರ ಚ ಬೋಧಾಬೋಧೌ ಸಮಂಜಸೌ | ಅನ್ಯನಿಮಿತ್ತತ್ವಾತ್, ಉದಕ ಇವೌಷ್ಟ್ಯಮಗ್ನಿನಿಮಿತ್ತಮ್ ರಾತ್ರೈಹನೀ ಇವಾದಿತ್ಯನಿಮಿತ್ತೇ ಲೋಕೇ | ನಿತ್ಯಾವೌಷ್ಟ್ಯಪ್ರಕಾಶೌ ಅಗ್ನಾದಿತ್ಯಯೋರನೃತ್ಯ ಭಾವಾಭಾವಯೋಃ ಸನಿಮಿತ್ತತ್ವಾತ್⁴ ಅನಿತ್ಯಾವಿವೋಪಚರ್ಯೇತೇ ‘ಧಕ್ಷ್ಯತ್ಯಗ್ನಿಃ’, ‘ಪ್ರಕಾಶಯತಿ ಸವಿತಾ’- ಇತಿ, ತದ್ವತ್ | ಏವಂ ಚ ಸುಖದುಃಖಬನ್ಧಮೋಕ್ಷಾದ್ಯಧ್ಯಾರೋಪೋ ಲೋಕಸ್ಯ | ತದಪೇಕ್ಷ್ಯ “ತತ್ತ್ವಮಸಿ” (ಛಾಂ.೬-೮-೨), “ಆತ್ಮಾನ ಮೇವಾವೇತ್” (ಬೃ.೧-೪-೧೦) ಇತ್ಯಾತ್ಮಾವಬೋಧೋಪದೇಶಿನ್ಯಃ⁵ ಶ್ರುತಯಃ

1. ಬೃ.೩-೪-೧.

2. ಬೆಂಕಿಯಲ್ಲದ ನೀರೂ ಸುಡುವದಾಗುವಂತೆ.

3. “ವಿಪರೀತಜ್ಞಾನಂ” ಎಂದಿಷ್ಟೇ ಸಾಕು. ಅಹಂಪ್ರತ್ಯಯಗಮ್ಯನಾದ ಚಿದಾಭಾಸಸಹಿತನಾದ ಆತ್ಮನಲ್ಲಿಯೇ ವಿಜ್ಞಾನವಿಷಯತ್ವವಿರುವದು ಎಂದು ಭಾವ.

4. “ನಿಮಿತ್ತತ್ವಾತ್” ಎಂಬ (ಆ||) ಪಾಠಕ್ಕಿಂತ ಈ (ವಾ||) ಪಾಠವೇ ಮೇಲು.

5. ಇದೂ (ವಾ||) ಪಾಠ.

ಕೇವಲಮಧ್ಯಾರೋಪಾಪೋಹಾರ್ಥಾಃ । ಯಥಾ “ಸವಿತಾಽಸೌ ಪ್ರಕಾಶಯತ್ಯಾತ್ಮಾ
ನಮ್” ಇತಿ ತದ್ವತ್ ಬೋಧಕತ್ಯತ್ವಂ¹ ಚ ನಿತ್ಯಬೋಧಾತ್ಮನಿ ।
ತಸ್ಮಾದನ್ಯದವಿದಿತಾತ್ ॥

(ಭಾಷ್ಯಾರ್ಥ)

(ಶಂಕೆ) :- “ತತ್ತ್ವಮಸಿ” (ಛಾಂ.೬-೮-೨) ಎಂಬ ಮತ್ತು “ಆತ್ಮಾನ
ಮೇವಾವೇತ್” (ಬೃ.೧-೪-೧೦) ಎಂಬುದೇ ಮುಂತಾದ ಜ್ಞಾನೋಪದೇಶವು
ಹೊಂದುವದಿಲ್ಲವಲ್ಲ ! ಏಕೆಂದರೆ (ಆತ್ಮನು) ನಿತ್ಯಜ್ಞಾನಸ್ವರೂಪನಾಗಿರುತ್ತಾನೆ.
ಸೂರ್ಯನು ಮತ್ತೊಂದರಿಂದ ಬೆಳಗಲ್ಪಡುವದಿಲ್ಲವಷ್ಟೆ. ಆದ್ದರಿಂದ ಜ್ಞಾನಕ್ಕಾಗಿ
ಉಪದೇಶಮಾಡಿರುವುದು ವ್ಯರ್ಥವೇ ಆಯಿತಲ್ಲ !

(ಪರಿಹಾರ) :- ಹಾಗಲ್ಲ. ಏಕೆಂದರೆ (ಅದು) ಜನರು (ಮಾಡಿಕೊಂಡಿರುವ
ಅಧ್ಯಾರೋಪವನ್ನು ಕಳೆಯುವದಕ್ಕಾಗಿ (ಬಂದಿರುತ್ತ)ದೆ. ಎಲ್ಲರ ಆತ್ಮನಾದ
ನಿತ್ಯವಿಜ್ಞಾನ (ಸ್ವರೂಪನಾದ) ಆತ್ಮನಲ್ಲಿ ಅಂತಃಕರಣವೇ ಮುಂತಾದವುಗಳ
ಅನಿತ್ಯಧರ್ಮಗಳು ಆತ್ಮನನ್ನು ವಿಂಗಡಿಸಿಕೊಂಡರಿಯದೆ ಇರುವದರಿಂದ
ಅಧ್ಯಾರೋಪಿತವಾಗಿರುತ್ತದೆ. ಜ್ಞಾನ(ಸ್ವರೂಪನಾದ) ಆತ್ಮನಿಗೆ ಜ್ಞಾನವನ್ನು
ಉಪದೇಶಿಸಿರುವುದು ಆ (ಅಧ್ಯಾರೋಪವನ್ನು) ಕಳೆಯುವದಕ್ಕೆ.

ಮತ್ತು ಆ (ಜ್ಞಾನಸ್ವರೂಪದಲ್ಲಿ) ಜ್ಞಾನಾಜ್ಞಾನಗಳೂ ಸಮಂಜಸವಾಗಿರು
ತ್ತವೆ; ಏಕೆಂದರೆ ಬೆಂಕಿಯಿಂದ ನೀರಿನಲ್ಲಿ ಆಗುವ ಬಿಸಿಯಂತೆಯೂ
ಸೂರ್ಯನೆಂಬ ನಿಮಿತ್ತದಿಂದ ಲೋಕದಲ್ಲಿ ರಾತ್ರಿಹಗಲುಗಳಂತೆಯೂ, (ಅವು)
ಮತ್ತೊಂದರ ನಿಮಿತ್ತದಿಂದ (ಆಗಿರುತ್ತವೆ). ಬೆಂಕಿ, ಸೂರ್ಯ- ಇವರಲ್ಲಿ
ನಿತ್ಯವಾಗಿರುವ ಬಿಸಿ, ಬೆಳಕು- ಇವು ಮಿಕ್ಕಕಡೆಗಳಲ್ಲಿ ಇರುವದಾಗಲಿ ಇಲ್ಲದ್ದಾಗಲಿ
(ಒಂದಾನೊಂದು) ನಿಮಿತ್ತದಿಂದಾಗಿರುವದರಿಂದ (ಇಲ್ಲಿಯೂ) ಅನಿತ್ಯವೆಂಬಂತೆ
'ಬೆಂಕಿಯು ಸುಡುವದು', 'ಸೂರ್ಯನು ಬೆಳಗುವನು' ಎಂದು
ಪ್ರಯೋಗಮಾಡುವರು ; ಅದರಂತೆಯೇ (ಆತ್ಮನ ವಿಷಯದಲ್ಲಿಯೂ
ತಿಳಿಯಬೇಕು). ಈ ರೀತಿಯಲ್ಲಿ (ಆತ್ಮನಲ್ಲಿ) ಜನರು ಸುಖ, ದುಃಖ, ಬಂಧ,
ಮೋಕ್ಷ- ಮುಂತಾದ ಅಧ್ಯಾರೋಪವನ್ನು ಮಾಡುವರಷ್ಟೆ ? ಅದನ್ನು
ಲೆಕ್ಕದಲ್ಲಿಟ್ಟುಕೊಂಡು “ತತ್ತ್ವಮಸಿ” (ಅದೇ ನೀನು), “ಆತ್ಮಾನಮೇವಾವೇತ್”
(ತನ್ನನ್ನೇ ತಿಳಿದುಕೊಂಡಿತು) ಎಂದು ಆತ್ಮಜ್ಞಾನವನ್ನು ಉಪದೇಶಿಸುವ

1. “ಬೋಧಾಬೋಧ” ಎಂಬ (ಆ||) ಪಾಠವು ಬೇಕಿಲ್ಲ.

ಶ್ರುತಿಗಳು ಅಧ್ಯಾರೋಪವನ್ನು ಕಳೆಯುವದಕ್ಕೆ ಮಾತ್ರ (ಬಂದಿರುತ್ತವೆ). ಹೇಗೆ 'ಸೂರ್ಯನು ತನ್ನನ್ನು (ತಾನು) ಬೆಳಗಿಕೊಳ್ಳುತ್ತಾನೆ' ಎನ್ನುವೆವೋ ಹಾಗೆಯೇ ನಿತ್ಯಜ್ಞಾನಸ್ವರೂಪನಾದ (ಆತ್ಮನಲ್ಲಿ) ಜ್ಞಾನಕರ್ತೃತ್ವವನ್ನು (ತಿಳಿಯಬೇಕು). ಆದ್ದರಿಂದ '(ಅದು) ಅವಿದಿತಕ್ಕಿಂತಲೂ ಬೇರೆಯೇ.'

(ಭಾಷ್ಯ)

೧೦೯. ಅಧಿಶಬ್ದಶ್ಚ ಅನ್ಯಾರ್ಥೇ | ಯದ್ವಾ ಯದ್ ಹಿ ಯಸ್ಯ ಅಧಿ ತತ್ ತತೋಽನ್ಯತ್ ಸಾಮರ್ಥ್ಯತ್ | ಯಥಾ ಅಧಿ ಭೃತ್ಯಾದೀನಾಂ ರಾಜಾ | ಅವ್ಯಕ್ತಮೇವ ಅವಿದಿತಮ್, ತತೋಽನ್ಯತ್ ಇತ್ಯರ್ಥಃ ||

(ಭಾಷ್ಯಾರ್ಥ)

ಅಧಿ ಎಂಬ ಮಾತು ಬೇರೆ ಎಂಬರ್ಥದಲ್ಲಿ ಬಂದಿರುತ್ತದೆ. ಅಥವಾ ಯಾವದು ಏತರಮೇಲೆ ಇರುತ್ತದೆಯೋ ಅದು ಅದಕ್ಕಿಂತ ಬೇರೆಯೆಂದು (ಶಬ್ದದ) ಅರ್ಥದಿಂದ (ಗೊತ್ತಾಗುತ್ತದೆ). ಹೇಗೆಂದರೆ ಅರಸನು ಸೇವಕರೇ ಮುಂತಾದವರ ಮೇಲೆ ; (ಆದ್ದರಿಂದ ಅವರಿಗಿಂತ ಬೇರೆ). ಅವ್ಯಕ್ತವೇ (ಇಲ್ಲಿ) ಅವಿದಿತವು ; ಆ (ಅವ್ಯಕ್ತಕ್ಕಿಂತಲೂ ಆತ್ಮತತ್ವವು) ಬೇರೆ ಎಂದರ್ಥ.

(ಭಾಷ್ಯ)

೧೧೦. ವಿದಿತಮ್ ಅವಿದಿತಂ ಚ ವ್ಯಕ್ತಾವ್ಯಕ್ತೇ ಕಾರ್ಯಕಾರಣತ್ವೇನ ವಿಕಲ್ಪಿತೇ | ತಾಭ್ಯಾಮ್ ಅನ್ಯದ್ ಬ್ರಹ್ಮ ವಿಜ್ಞಾನಸ್ವರೂಪಂ ಸರ್ವವಿಶೇಷಪ್ರತ್ಯಸ್ತ ಮಿತಮ್ ಇತ್ಯಯಂ ಸಮುದಾಯಾರ್ಥಃ | ಅತ ಏವ ಆತ್ಮತ್ವಾನ್ ಹೇಯ ಉಪಾದೇ ಯೋ ವಾ | ಅನ್ಯದ್ ಹಿ ಅನ್ಯೇನ ಹೇಯಮ್, ಉಪಾದೇಯಂ ವಾ | ನ ತೇನೈವ ತದ್ ಯಸ್ಯ ಕಸ್ಯಚಿದ್ ಹೇಯಮ್ ಉಪಾದೇಯಂ ವಾ ಭವತಿ | ಆತ್ಮಾ ಚ ಬ್ರಹ್ಮ ಸರ್ವಾನ್ತರ ತ್ವಾದ್ ಅವಿಷಯಃ | ಅತೋಽನ್ಯಸ್ಯಾಪಿ ನ ಹೇಯಮುಪಾದೇಯಂ ವಾ | ಅನ್ಯಾಭಾವಾಚ್ಚ ||

(ಭಾಷ್ಯಾರ್ಥ)

ವಿದಿತ ಮತ್ತು ಅವಿದಿತ- ಇವು ವ್ಯಕ್ತಾವ್ಯಕ್ತಗಳು, ಕಾರ್ಯಕಾರಣಭಾವದಿಂದ ಕಲ್ಪಿತವಾಗಿರುತ್ತವೆ. ಅವೆರಡಕ್ಕಿಂತಲೂ ಬ್ರಹ್ಮವು ಬೇರೆಯಾಗಿದೆ, ವಿಜ್ಞಾನ ಸ್ವರೂಪವಾಗಿರುತ್ತದೆ, ಯಾವ ವಿಶೇಷಗಳೂ ಇಲ್ಲದ್ದಾಗಿದೆ- ಎಂಬುದು ಒಟ್ಟರ್ಥವು. ಆದ್ದರಿಂದಲೇ (ಎಲ್ಲರಿಗೂ) ಆತ್ಮನಾಗಿರುವದರಿಂದ (ಅದು) ಬಿಡತಕ್ಕದ್ದೂ ಅಲ್ಲ, ತೆಗೆದುಕೊಳ್ಳತಕ್ಕದ್ದೂ ಅಲ್ಲ. (ತನಗೆ) ಬೇರೆಯಾದದ್ದನ್ನಲ್ಲವೆ, (ಅದಕ್ಕಿಂತ) ಬೇರೆಯಾದವನು ಬಿಡುತ್ತಾನೆ, ಅಥವಾ

ತೆಗೆದುಕೊಳ್ಳುತ್ತಾನೆ ? ಯಾವದೇ ಆಗಲಿ, ತನಗೆತಾನೇ ಬಿಡತಕ್ಕದ್ದಾಗಲಿ ತೆಗೆದುಕೊಳ್ಳತಕ್ಕದ್ದಾಗಲಿ ಆಗುವದಿಲ್ಲ. ಆತ್ಮನೇ ಬ್ರಹ್ಮವು, ಎಲ್ಲಕ್ಕೂ ಒಳಗಿರುವದರಿಂದ (ಏತಕ್ಕೂ) ವಿಷಯವಲ್ಲ. ಆದ್ದರಿಂದ (ಆ ಬ್ರಹ್ಮವು) ಮತ್ತೊಂದಕ್ಕೂ ಬಿಡತಕ್ಕದ್ದಲ್ಲ, ತೆಗೆದುಕೊಳ್ಳತಕ್ಕದ್ದೂ ಅಲ್ಲ, ಮತ್ತೊಂದು ಇಲ್ಲವೂ ಇಲ್ಲವಾದ್ದರಿಂದಲೂ (ಹೀಗೆಂದು ನಿಶ್ಚಯಿಸಬೇಕು).

(ಭಾಷ್ಯ)

೧೧೧. “ಇತಿ ಶುಶ್ರುಮ ಪೂರ್ವೇಷಾಮ್” ಇತ್ಯಾಗಮೋಪದೇಶಃ | ವ್ಯಾಚಚಕ್ಷಿರೇ ಇತ್ಯಸ್ವಾತನ್ತ್ರೈಂ ತರ್ಕಪ್ರತಿಷೇಧಾರ್ಥಮ್ | ಯೇ ನಃ ತದ್ ಬ್ರಹ್ಮ ಉಕ್ತವನ್ತಃ ತೇ ನಿತ್ಯಮೇವ ಆಗಮಂ ಬ್ರಹ್ಮಪ್ರತಿಪಾದಕಂ ವ್ಯಾಖ್ಯಾತವನ್ತಃ | ನ ಪುನಃ ಸ್ವಬುದ್ಧಿಪ್ರಭವೇಣ ತರ್ಕೇಣೋಕ್ತವನ್ತ ಇತ್ಯಾಗಮಪಾರಮ್ಪರ್ಯಾವಿಚ್ಛೇದಂ ದರ್ಶಯತಿ ವಿದ್ಯಾಸ್ತುತಯೇ | ತರ್ಕಸ್ತು ಅನವಸ್ಥಿತೋ ಭ್ರಾನ್ತೋಽಪಿ ಭವತಿ ||

(ಭಾಷ್ಯಾರ್ಥ)

“ಹೀಗೆಂದು ಹಿಂದಿನವರ (ವಚನವನ್ನು) ಕೇಳಿರುತ್ತೇವೆ” ಎಂಬುದು ಆಗಮದ ಉಪದೇಶವು. “ವ್ಯಾಚಚಕ್ಷಿರೇ” ಎಂದು ಸ್ವಾತಂತ್ರ್ಯವನ್ನು ಅಲ್ಲಗಳೆದಿರುವುದು, ಕರ್ಮವನ್ನು ತಿರಸ್ಕರಿಸುವದಕ್ಕೆ. ಯಾರು ನಮಗೆ ಆ ಬ್ರಹ್ಮವನ್ನು ಹೇಳಿರುವರೋ ಅವರು ಬ್ರಹ್ಮವನ್ನು ತಿಳಿಸುವ ನಿತ್ಯವಾದ ಆಗಮವನ್ನೇ ವಿವರಿಸಿ ಹೇಳಿರುವರಲ್ಲದೆ ತಮ್ಮ ಬುದ್ಧಿಯಿಂದ ಉಂಟಾಗಿರುವ ತರ್ಕದಿಂದ ಹೇಳಲಿಲ್ಲ- ಎಂದು ಆಗಮಪರಂಪರೆಯು ಕಡಿವಡೆಯದೆ ಬಂದಿರುವದೆಂದು, ಜ್ಞಾನವನ್ನು ಹೊಗಳುವದಕ್ಕಾಗಿ, ತಿಳಿಸಿರುತ್ತದೆ. ತರ್ಕವಾದರೋ ನಿಲುಗಡೆಯಲ್ಲದ್ದು, ಭ್ರಮೆಯಿಂದಾದದ್ದೂ ಆಗಿರಬಹುದು. ಆದ್ದರಿಂದ (ಹೀಗೆ ಹೇಳಿರುತ್ತದೆ).¹

ಹಿಂದೆ ಹೇಳಿದ್ದರ ಪುಷ್ಟೀಕರಣ

ಯದ್ವಾಚಾನಭ್ಯುದಿತಂ...ನೇದಂ ಯದಿದಮುಪಾಸತೇ

|| ೫ ||

1. ‘ವಿದಿತಾವಿದಿತಗಳಿಗಿಂತ ಬ್ರಹ್ಮವು ಬೇರೆ’ ಎಂಬ ಒಟ್ಟರ್ಥವನ್ನು ಇಲ್ಲಿಯೂ ಅಂಗೀಕಾರ ಮಾಡಿದ್ದರೂ ಪದಭಾಷ್ಯದಲ್ಲಿ ಕೊಟ್ಟಿರುವ ವಿವರಣೆಗಳ ಪರಾಮರ್ಶವಿಲ್ಲ- ಎಂಬುದನ್ನು ಲಕ್ಷಿಸಬೇಕು.

(ಭಾಷ್ಯ)

೧೧೨. “ಯದ್ವಚಾ” ಇತಿ ಮನ್ತ್ರಾನುವಾದೋ ದೃಢಪ್ರತಿತ್ಯೈ | “ಅನ್ಯದೇವ ತದ್ವಿದಿತಾತ್” ಇತಿ ಯೋಽಯಮಾಗಮಾರ್ಥೋ ಬ್ರಾಹ್ಮಣೋಕ್ತಃ, ಅಸ್ಯೈವ ದ್ರಢಿಮ್ನೇ ಇಮೇ ಮನ್ತ್ರಾಃ “ಯದ್ವಚಾ” ಇತ್ಯಾದಯಃ ಪಠ್ಯಂತೇ ||

(ಭಾಷ್ಯಾರ್ಥ)

“ಯದ್ವಚಾ” ಎಂಬಿವೇ (ಮುಂತಾದ) ಮಂತ್ರಗಳಲ್ಲಿ ಕಾಣುವ ಅನುವಾದವು ದೃಢವಾಗಿ ತಿಳಿಯುವದಕ್ಕಾಗಿ. “ಅನ್ಯದೇವ ತದ್ವಿದಿತಾತ್” (ಅದು ತಿಳಿಯಲ್ಪಟ್ಟದ್ದಕ್ಕಿಂತಲೂ ಬೇರೆಯೇ) ಎಂದು ಯಾವ ಈ ಆಗಮಾರ್ಥವನ್ನು ಬ್ರಾಹ್ಮಣದಲ್ಲಿ ಹೇಳಿತ್ತೋ ಇದನ್ನೇ ಗಟ್ಟಿಗೊಳಿಸುವದಕ್ಕಾಗಿ ಈ “ಯದ್ವಚಾ” ಮುಂತಾದ ಮಂತ್ರಗಳನ್ನು ಹೇಳಲಾಗಿದೆ.

(ಭಾಷ್ಯ)

೧೧೩. ಯತ್ ಬ್ರಹ್ಮ ವಾಚಾ ಶಬ್ದೇನ ಅನಭ್ಯುದಿತಮ್ ಅನಭ್ಯುಕ್ತಮ್ | ಅಪ್ರಕಾಶಿತಮ್ ಇತ್ಯೇತತ್ | “ಯೇನ ವಾಗಭ್ಯುದ್ಯತೇ” ಇತಿ ವಾಕ್ಯಕಾಶಹೇತು ತ್ವೋಕ್ತಿಃ | ಯೇನ ಪ್ರಕಾಶ್ಯತ ಇತಿ ವಾಚೋಽಭಿಧಾನಸ್ಯ ಅಭಿಧೇಯಪ್ರಕಾಶಕತ್ವಸ್ಯ ಹೇತುತ್ವಮುಚ್ಯತೇ ಬ್ರಹ್ಮಣಃ | ಉಕ್ತಂ ಚ “ಕೇನೇಷಿತಾಂ ವಾಚಮಿಮಾಂ ವದಂತಿ” (೧-೧), “ಯದ್ವಾಚೋ ಹ ವಾಚಮ್” (೧-೨) ಇತಿ ||

(ಭಾಷ್ಯಾರ್ಥ)

ಯಾವ ಬ್ರಹ್ಮವು ವಾಕ್ಯನಿಂದ ಎಂದರೆ ಶಬ್ದದಿಂದ ಹೇಳಲ್ಪಡುವದಿಲ್ಲವೋ, ತಿಳಿಸಲ್ಪಡುವದಿಲ್ಲವೋ ; ಬೆಳಗಲ್ಪಡುವದಿಲ್ಲವೋ ಎಂದರ್ಥ. “ಯೇನ ವಾಗಭ್ಯುದ್ಯತೇ” ಎಂಬುದರಿಂದ ವಾಕ್ಯನ್ನು ಪ್ರಕಾಶಗೊಳಿಸುವ ಹೇತುವೆಂದು ಹೇಳಲಾಗಿರುತ್ತದೆ. “ಯಾವದರಿಂದ (ಹೇಳಲ್ಪಡುವದೋ) ಬೆಳಗಲ್ಪಡುವದೋ” ಎಂದು ಅಭಿಧಾನವಾದ ವಾಕ್ಯ ಅಭಿಧೇಯವಾದ (ವಸ್ತುವನ್ನು) ಬೆಳಗುತ್ತಿರುವದಕ್ಕೆ ಬ್ರಹ್ಮವೇ ಹೇತುವೆಂದು ಹೇಳಿರುತ್ತದೆ. ಹಿಂದೆಯೂ “ಯಾವದರ ಇಚ್ಛೆಯಿಂದ ಈ ವಾಕ್ಯನ್ನು ನುಡಿಯುತ್ತಾರೆ” (೧-೧), “ಯಾವದು ವಾಕ್ಯಗೆ ವಾಕ್ಯೋ” (೧-೨)- ಎಂದುಹೇಳಿರುತ್ತದೆ.

(ಭಾಷ್ಯ)

೧೧೪. “ತದೇವ ಬ್ರಹ್ಮ ತ್ವಂ ವಿದ್ಧಿ” ಇತ್ಯವಿಷಯತ್ವೇನ ಬ್ರಹ್ಮಣ ಆತ್ಮನೈವಸ್ಥಾಪನಾರ್ಥ ಆಮ್ನಾಯಃ | ಯದ್ವಾಚಾ ಅನಭ್ಯುದಿತಂ ವಾಕ್ಯಕಾಶನಿಮಿತ್ತಂ ಚೇತಿ ಬ್ರಹ್ಮಣೋಽವಿಷಯತ್ವೇನ ವಸ್ತುಸ್ವರಜಿಘ್ರಕಾಂ ನಿವರ್ತ್ಯ ಸ್ವಾತ್ಮನೈವಾವ

ಸ್ಥಾಪಯತ್ಯಾಮ್ನಾಯಃ | “ತದೇವ ಬ್ರಹ್ಮ ತ್ವಂ ವಿದ್ಧಿ” ಇತಿ | ಯತ್ನತ ಉಪರಮಯತಿ
“ನೇದಮ್” ಇತಿ, ಉಪಾಸ್ಯಪ್ರತಿಷೇಧಾಚ್ಚ ||

(ಭಾಷ್ಯಾರ್ಥ)

“ತದೇವ ಬ್ರಹ್ಮ ತ್ವಂ ವಿದ್ಧಿ” (ಅದೇ ಬ್ರಹ್ಮವೆಂದು ನೀನು ತಿಳಿ) ಎಂದು ಬ್ರಹ್ಮವು ವಿಷಯವಲ್ಲವಾದ್ದರಿಂದ ಆತ್ಮನಲ್ಲಿಯೇ ನಿಲ್ಲಿಸುವದಕ್ಕಾಗಿ ವೇದವು ಬಂದಿರುತ್ತದೆ. “ಯಾವದು ವಾಕ್ಯಿನಿಂದ ಹೇಳಲ್ಪಡುವದಿಲ್ಲವೋ (ಯಾವದು) ವಾಕ್ಯ ಬೆಳಗುವದಕ್ಕೆ ನಿಮಿತ್ತವೂ ಆಗಿರುವದೋ” ಎಂಬುದು ಬ್ರಹ್ಮವು ವಿಷಯವಲ್ಲವೆಂದು ಹೇಳಿ ಮತ್ತೊಂದು ವಸ್ತುವನ್ನು (ಬ್ರಹ್ಮವೆಂದು) ಗ್ರಹಣೆಮಾಡುವ ಹವಣಿಕೆಯನ್ನು ತಪ್ಪಿಸಿ, “ತದೇವ ಬ್ರಹ್ಮ ತ್ವಂ ವಿದ್ಧಿ” ಎಂಬ ವೇದವು ತನ್ನ ಆತ್ಮನಲ್ಲಿಯೇ (ಬ್ರಹ್ಮವನ್ನು) ನಿಲ್ಲಿಸುತ್ತದೆ. “ಇದಲ್ಲ” ಎಂದೂ “ಉಪಾಸ್ಯನಲ್ಲ” ಎಂದೂ ಹೇಳಿ ಯತ್ನಪೂರ್ವಕವಾಗಿ (ಮತ್ತೊಂದು ವಸ್ತುವನ್ನು) ಬಿಡಿಸುತ್ತದೆ.

ಯನ್ಮನಸಾ.....ಯದಿದಮುಪಾಸತೇ || ೬ ||

ಯಚ್ಚಕ್ಷುಷಾ.....ಯದಿದಮುಪಾಸತೇ || ೭ ||

ಯಚ್ಛ್ರೋತ್ರೇಣ.....ಯದಿದಮುಪಾಸತೇ || ೮ ||

ಯತ್ಪ್ರಾಣೇನ.....ಯದಿದಮುಪಾಸತೇ || ೯ ||

(ಭಾಷ್ಯ)

೧೧೫. “ಯನ್ಮನಸಾ” ಇತ್ಯಾದಿ ಸಮಾನಮ್ | “ಮನೋ ಮತಮ್” ಇತಿ | ಯೇನ ಬ್ರಹ್ಮಣಾ ಮನೋಽಪಿ ವಿಷಯಾಕೃತಂ ನಿತ್ಯವಿಜ್ಞಾನಸ್ವರೂಪೇಣ- ಇತ್ಯೇತತ್ | ಸರ್ವಕರಣಾನಾಮವಿಷಯಸ್ತಾನಿ ಚ ಸವ್ಯಾಪಾರಾಣಿ ಸವಿಷಯಾಣಿ ನಿತ್ಯವಿಜ್ಞಾನ- ಸ್ವರೂಪಾವಭಾಸತಯಾ ಯೇನಾವಭಾಸ್ಯಂತೇ ಇತಿ ಶ್ಲೋಕಾರ್ಥಃ | “ಕ್ಷೇತ್ರಂ ಕ್ಷೇತ್ರೀ ತಥಾ ಕೃತ್ಸ್ನಂ ಪ್ರಕಾಶಯತಿ” (ಗೀ.೧೩-೩೩) ಇತಿ ಸ್ಮೃತೇಃ | “ತಸ್ಯ ಭಾಸಾ” (ಮುಂ.೨-೨-೧೧) ಇತಿ ಚಾರ್ಥವರ್ಣೇ | “ಯೇನ ಪ್ರಾಣಃ” ಇತಿ | ಕ್ರಿಯಾಶಕ್ತಿರಪ್ಯಾತ್ಮವಿಜ್ಞಾನನಿಮಿತ್ತಾ ಇತ್ಯೇತತ್ ||

(ಭಾಷ್ಯಾರ್ಥ)

“ಯನ್ಮನಸಾ” ಮುಂತಾದ (ಮಂತ್ರಗಳಿಗೆ ಅರ್ಥವು) ಸಮಾನವಾಗಿರುತ್ತದೆ. “ಮನಸ್ಸು ಮನನಮಾಡಲ್ಪಡುವದೋ” ಎಂದರೆ ನಿತ್ಯವಿಜ್ಞಾನಸ್ವರೂಪವಾದ ಯಾವ ಬ್ರಹ್ಮದಿಂದ ಮನಸ್ಸುಕೂಡ ವಿಷಯಾಕರಿಸಲ್ಪಡುವದೋ ಎಂದರ್ಥ. (ಯಾವದು) ಯಾವ ಕರಣಗಳಿಗೂ ವಿಷಯವಲ್ಲವೋ, ಆ (ಕರಣಗಳು) ತಮ್ಮ ವ್ಯಾಪಾರದೊಡನೆ ತಮ್ಮ ವಿಷಯದೊಡನೆ ನಿತ್ಯವಿಜ್ಞಾನಸ್ವರೂಪದಿಂದ ಬೆಳಗುವ ಯಾವದರಿಂದ ಬೆಳಗುತ್ತಿರುವವೋ ಎಂದು ಶ್ಲೋಕಗಳ ಅರ್ಥವು. “ಹಾಗೆ ಕ್ಷೇತ್ರವೆಲ್ಲವನ್ನೂ ಕ್ಷೇತ್ರಿಯು ಬೆಳಗುತ್ತಿರುವನು” (ಗೀ.೧೩-೩೩) ಎಂಬ ಸ್ಮೃತಿಯು ಇದಕ್ಕೆ ಪ್ರಮಾಣವು. ‘ಆ (ಆತ್ಮನ) ಬೆಳಕಿನಿಂದ (ಇದೆಲ್ಲವೂ ಬೆಳಗುತ್ತಿರುವದು)” (ಮುಂ.೨-೨-೧೧) ಎಂದು ಆರ್ಥವರ್ಣನೆಯಲ್ಲಿಯೂ ಹೇಳಿರುತ್ತದೆ. “ಯಾವದರಿಂದ ಪ್ರಾಣವು....” ಎಂದರೆ ಕ್ರಿಯಾಶಕ್ತಿಯೂ ಆತ್ಮವಿಜ್ಞಾನದ ನಿಮಿತ್ತದಿಂದಲೇ (ಆಗಿರುತ್ತದೆ)- ಎಂದರ್ಥ.

§§§§§

ಎರಡನೆಯ ಖಂಡ

ಗುರುವು ಶಿಷ್ಯನ ಬುದ್ಧಿಯನ್ನು ಕದಲಿಸುವದು

ಯದಿ ಮನ್ಯಸೇ..... ವಿದಿತಮ್

|| ೧ ||

(ಭಾಷ್ಯ)

೧೧೬. “ಯದಿ ಮನ್ಯಸೇ ಸುವೇದೇತಿ” (ಇತಿ) ಶಿಷ್ಯಬುದ್ಧಿವಿಚಾಲನಾ ಗೃಹೀತಸ್ಥಿರತಾಯೈ | ವಿದಿತಾವಿದಿತಾಭ್ಯಾಂ ನಿವರ್ತ್ಯ ಬುದ್ಧಿಂ ಶಿಷ್ಯಸ್ಯ ಸ್ವಾತ್ಮನ್ಯವಸ್ಥಾಪ್ಯ “ತದೇವ ಬ್ರಹ್ಮ ತ್ವಂ ವಿದ್ಧಿ” ಇತಿ ಸ್ವಾರಾಜ್ಯೇಽಭಿಷಿಚ್ಯ ಉಪಾಸ್ಯಪ್ರತಿಷೇಧೇನ, ಅಥಾಸ್ಯ ಬುದ್ಧಿಂ ವಿಚಾಲಯತಿ- ಯದಿ ಮನ್ಯಸೇ “ಸುವೇದಾಹಂ ಬ್ರಹ್ಮ” ಇತಿ ತ್ವಂ ತತೋಽಲ್ಪಮೇವ ಬ್ರಹ್ಮಣೋ ರೂಪಂ ವೇತ್ಥ ತ್ವಮಿತಿ ನೂನಂ ನಿಶ್ಚಿತಂ ಮನ್ಯತೇ ಇತ್ಯಾಚಾರ್ಯಃ | ಸಾ ಪುನರ್ವಿಚಾಲನಾ ಕಿಮರ್ಥೇತಿ ? ಉಚ್ಯತೇ | ಪೂರ್ವಗೃಹೀತೇ ವಸ್ತುನಿ ಬುದ್ಧೇಃ ಸ್ಥಿರತಾಯೈ | ದೇವೇಷ್ಟಪಿ ಸುವೇದಾಹಮಿತಿ ಮನ್ಯತೇ ಯಃ ಸೋಽಪ್ಯಸ್ಯ ಬ್ರಹ್ಮಣೋ ರೂಪಂ ದಹರಮೇವ¹ ವೇತ್ತಿ ನೂನಮ್ | ಕಸ್ಮಾತ್ ? ಅವಿಷಯತ್ವಾತ್ ಕಸ್ಯಚಿದ್ ಬ್ರಹ್ಮಣಃ | ಅಥವಾಽಲ್ಪಮೇವಾಸ್ಯ ಆಧ್ಯಾತ್ಮಿಕಂ ಮನುಷ್ಯೇಷು, ದೇವೇಷು ಚಾಧಿದೈವಿಕಮ್ ಅಸ್ಯ ಬ್ರಹ್ಮಣೋ ಯದ್ರೂಪಂ ತತ್ - ಇತಿ ಸಮ್ಭನ್ದಃ ||

(ಭಾಷ್ಯಾರ್ಥ)

“ಯದಿ ಮನ್ಯಸೇ ಸುವೇದೇತಿ” (ಎಂದು) ಶಿಷ್ಯನ ಬುದ್ಧಿಯನ್ನು ಕದಲಿಸಿರುವದು ಗ್ರಹಿಸಿದ್ದನ್ನು ಗಟ್ಟಿಗೊಳಿಸುವದಕ್ಕೆ ತಿಳಿಯಲ್ಪಟ್ಟದ್ದು, ತಿಳಿಯಲ್ಪಡದ್ದು- ಈ ಎರಡರಿಂದಲೂ ಶಿಷ್ಯನ ಬುದ್ಧಿಯನ್ನು ಹಿಂತಿರುಗಿಸಿ ಅವನ ಆತ್ಮನಲ್ಲಿ ಅದನ್ನಿಟ್ಟು “ಅದೇ ಬ್ರಹ್ಮವೆಂದು ನೀನು ತಿಳಿ” ಎಂದು ಸ್ವಾರಾಜ್ಯದಲ್ಲಿ ಅಭಿಷೇಕ ಮಾಡಿ ಅದು ಉಪಾಸ್ಯವಲ್ಲವೆಂದು ಹೇಳಿದ ಬಳಿಕ ಈ (ಶಿಷ್ಯನ) ಬುದ್ಧಿಯನ್ನು “ನಾನು ಬ್ರಹ್ಮವನ್ನು ಚೆನ್ನಾಗಿ ಅರಿತುಕೊಂಡಿರುವೆನು ಎಂದು ನೀನು ಎಣಿಸುವೆಯಾದರೆ ಆಗ ಬ್ರಹ್ಮದ ರೂಪವನ್ನು ನೀನು ಅಲ್ಪವೇ ತಿಳಿದುಕೊಂಡಿರುವೆ ಎಂದು ನಿಜವಾಗಿ ನಿಶ್ಚಿತವಾಗಿ ತಿಳಿಯಬರುತ್ತದೆ” ಎಂದು ಆಚಾರ್ಯನು ಕದಲಿಸುತ್ತಾನೆ. ಆ ಕದಲಿಸುವಿಕೆಯಾದರೂ ಏತಕ್ಕೆ ?- ಎಂದರೆ ಹೇಳುತ್ತೇವೆ.

1. “ದಭ್ರ”ವೆಂಬ ಪಾಠದ ಬದಲು ‘ದಹರ’ವೆಂಬ ಪಾಠವೇ ವಾಕ್ಯಭಾಷ್ಯಕ್ಕೆ ಸಮ್ಮತವೆಂದು ತೋರುತ್ತದೆ.

ಹಿಂದೆ ಗ್ರಹಿಸಿರುವ (ಬ್ರಹ್ಮ)ವಸ್ತುವಿನಲ್ಲಿ ಬುದ್ಧಿಯು ನೆಲೆಯಾಗಿರುವದಕ್ಕೆ.¹ ದೇವತೆಗಳಲ್ಲಿಯೂ ಯಾವನು '(ಬ್ರಹ್ಮವನ್ನು) ಚೆನ್ನಾಗಿ ನಾನು ಅರಿತುಕೊಂಡಿರುವೆನು' ಎಂದೆಣಿಸಿರುವನೋ ಅವನೂ ಬ್ರಹ್ಮದ ರೂಪವನ್ನು ಸ್ವಲ್ಪವಾಗಿಯೇ ತಿಳಿದಿರುತ್ತಾನೆಂಬುದು ನಿಶ್ಚಯ. ಅದೇಕೆ ? (ಎಂದರೆ) ಬ್ರಹ್ಮವು ಯಾವದಕ್ಕೂ ವಿಷಯವಲ್ಲವಾದ್ದರಿಂದ. ಅಥವಾ² ಮನುಷ್ಯರಲ್ಲಿರುವ ಆಧ್ಯಾತ್ಮಿಕ, ದೇವತೆಗಳಲ್ಲಿರುವ ಆಧಿದೈವಿಕ- ಎಂಬ ಈ ಬ್ರಹ್ಮದ ರೂಪವುಂಟಲ್ಲ, ಅದನ್ನು- ಎಂದು ಅನ್ವಯ(ಮಾಡಿಕೊಳ್ಳಬೇಕು).

(ಭಾಷ್ಯ)

೧೧೨. "ಅಥ ನು" ಇತಿ ಹೇತುರ್ಮೀಮಾಂಸಾಯಾಃ | ಯಸ್ಮಾದ್ ದಹರ ಮೇವ ಸುವಿದಿತಂ ಬ್ರಹ್ಮಣೋ ರೂಪಮ್ "ಅನ್ಯದೇವ ತದ್ವಿದಿತಾದ್" ಇತ್ಯುಕ್ತತ್ವಾತ್ | "ಸುವೇದ" ಇತಿ ಚ ಮನ್ಯಸೇ | ಅತೋಽಲ್ಪಮೇವ ವೇತ್ಥ ತ್ವಂ ಬ್ರಹ್ಮಣೋ ರೂಪಂ ಯಸ್ಮಾತ್, ಅಥ ನು ತಸ್ಮಾತ್ | ಮೀಮಾಂಸ್ಯಮೇವ ಅದ್ಯಾಪಿ ತೇ ತವ ಬ್ರಹ್ಮ | ವಿಚಾರ್ಯಮೇವ ಯಾವದ್ವಿದಿತಾವಿದಿತಪ್ರತಿಷೇಧಾಗಮಾರ್ಥಾನುಭವಃ ಇತ್ಯರ್ಥಃ ||

(ಭಾಷ್ಯಾರ್ಥ)

"ಅಥ ನು" ಎಂಬುದು (ಬ್ರಹ್ಮವನ್ನು) ಮೀಮಾಂಸೆಮಾಡತಕ್ಕದ್ದಿದೆ ಎಂಬುದಕ್ಕೆ ಕಾರಣವನ್ನು (ತಿಳಿಸುವದು). ಚೆನ್ನಾಗಿ ತಿಳಿದುಕೊಂಡೆನೆಂಬ ಬ್ರಹ್ಮದ ರೂಪವು ಅಲ್ಪವೇ ಆಗಿರುತ್ತದೆ ; ಏಕೆಂದರೆ "ಅದು ತಿಳಿಯಲ್ಪಟ್ಟದ್ದಕ್ಕಿಂತಲೂ ಬೇರೆಯೇ" ಎಂದು (ಹಿಂದೆ) ಹೇಳಲಾಗಿದೆ. ಆದರೂ "ಚೆನ್ನಾಗಿ ಅರಿತುಕೊಂಡಿರುವೆನು" ಎಂದು ಎಣಿಸಿರುತ್ತೀಯೆ. ಆದ್ದರಿಂದ ನೀನು ಬ್ರಹ್ಮದ ರೂಪವನ್ನು ಸ್ವಲ್ಪವೇ ತಿಳಿದುಕೊಂಡಿರುತ್ತೀಯೆಂದಾಯಿತಷ್ಟೆ ; 'ಅಥ ನು' ಎಂದರೆ ಆದಕಾರಣ ನಿನ್ನ ಬ್ರಹ್ಮವು ಇನ್ನೂ ಮೀಮಾಂಸೆ ಮಾಡತಕ್ಕದ್ದೇ ; "ವಿದಿತವೂ ಅಲ್ಲ, ಅವಿದಿತವೂ ಅಲ್ಲ" ಎಂಬ ಆಗಮಾರ್ಥದ ಅನುಭವವು ಆಗುವವರೆಗೂ ವಿಚಾರಮಾಡತಕ್ಕದ್ದೇ (ಆಗಿರುತ್ತದೆ) ಎಂದರ್ಥ.

(ಭಾಷ್ಯ)

೧೧೩. "ಮನ್ಯೇ ವಿದಿತಮ್" ಇತಿ ಶಿಷ್ಯಸ್ಯ ಮೀಮಾಂಸಾನನ್ತರೋಕ್ತಿಃ ಪ್ರತ್ಯಯತ್ರಯಸಂಜ್ಞತೇಃ | ಸಮ್ಯಗ್ವಸ್ತುನಿಶ್ಚಯಾಯ ವಿಚಾಲಿತಃ ಶಿಷ್ಯಃ ಆಚಾರ್ಯೇಣ

1. ಬ್ರಹ್ಮವು ಅವಿಷಯವೇ ಎಂಬುದನ್ನು ಗಟ್ಟಿಗೊಳಿಸುವದಕ್ಕೆ.

2. ಪದಭಾಷ್ಯದಲ್ಲಿರುವ ಈ ವ್ಯಾಖ್ಯಾನವನ್ನು ಮೊದಲು ಹೇಳದೆ ಎರಡನೆಯದಾಗಿ ಹೇಳಿರುವದೇಕೆಂಬುದು ಯೋಚಿಸತಕ್ಕದ್ದಾಗಿದೆ.

“ಮೀಮಾಂಸ್ಯಮೇವ ತೇ” ಇತಿ ಚೋಕ್ತಃ ಏಕಾಂತೇ ಸಮಾಹಿತೋ ಭೂತ್ವಾ ವಿಚಾರ್ಯ ಯಥೋಕ್ತಂ ಸುಪರಿನಿಶ್ಚಿತಃ ಸನ್ ಆಹ ಆಗಮಾಚಾರ್ಯಾತ್ಮಾನುಭವ ಪ್ರತ್ಯಯತ್ರಯಸ್ಯ ಏಕವಿಷಯತ್ವೇನ ಸಜ್ಜತ್ಯರ್ಥಮ್ | ಏವಂ ಹಿ ಸುಪರಿನಿಷ್ಠಿತಾ (ನಿಶ್ಚಿತಾ ?) ವಿದ್ಯಾ ಸಫಲಾ ಸ್ಯಾತ್, ನಾನಿಶ್ಚಿತಾ ಇತಿ ನ್ಯಾಯಃ ಪ್ರದರ್ಶಿತೋ ಭವತಿ “ಮನ್ಯೇ ವಿದಿತಮ್” ಇತಿ | ಪರಿನಿಷ್ಠಿತನಿಶ್ಚಿತವಿಜ್ಞಾನಪ್ರತಿಜ್ಞಾಹೇತುಕೇಃ | ಪರಿನಿಷ್ಠಿತಂ ಸಫಲಂ ವಿಜ್ಞಾನಂ ಪ್ರತಿಜಾನೀತೇ ಆಚಾರ್ಯಾತ್ಮನಿಶ್ಚಯಯೋಸ್ತುಲ್ಯ ತಾಯೈ | ಯಸ್ಮಾದ್ ಹೇತುಮಾಹ “ನಾಹ ಮನ್ಯೇ ಸುವೇದೇತಿ” (ಇತಿ) ||

(ಭಾಷ್ಯಾರ್ಥ)

“ಮನ್ಯೇ ವಿದಿತಮ್” (ತಿಳಿಯಲ್ಪಟ್ಟಿತೆಂದು ಎಣಿಸುತ್ತೇನೆ) ಎಂದು ಶಿಷ್ಯನು ವಿಚಾರಮಾಡಿದಬಳಿಕ ಹೇಳಿರುವುದು ಮೂರು ಅರಿವುಗಳ ಹೊಂದಿಕೆಗಾಗಿ. ವಸ್ತುವನ್ನು ಚೆನ್ನಾಗಿ ನಿಶ್ಚಯಿಸಲಿ ಎಂದು (ಬುದ್ಧಿಯನ್ನು) ಕದಲಿಸಿ ಆಚಾರ್ಯನು “ನಿನ್ನ (ಬ್ರಹ್ಮವು) ವಿಚಾರಮಾಡತಕ್ಕದ್ದೇ” ಎಂದು ಹೇಳಿದ (ಬಳಿಕ) ಶಿಷ್ಯನು ಏಕಾಂತದಲ್ಲಿ ಸಮಾಹಿತ (ಚಿತ್ತ)ನಾಗಿ ಮೇಲೆ ಹೇಳಿದ್ದನ್ನು ವಿಚಾರಮಾಡಿ ಅತ್ಯಂತವಾಗಿ ಸರಿಯಾಗಿ ನಿಶ್ಚಯಿಸಿಕೊಂಡವನಾಗಿ ಆಗಮ, ಆಚಾರ್ಯ, ಆತ್ಮಾನುಭವ- ಎಂಬ ಮೂರು ಅರಿವುಗಳೂ ಒಂದೇ ವಿಷಯದಲ್ಲಿ ಹೊಂದಿಕೊಳ್ಳುವದಕ್ಕಾಗಿ (ಈಗ ತಿಳಿಯಿತೆಂದು ಎಣಿಸುತ್ತೇನೆ) ಎಂದು ಹೇಳಿರುತ್ತಾನೆ. ಹೀಗೆ ಅತ್ಯಂತವಾಗಿ ನೆಲೆನಿಂತ ನಿಶ್ಚಯಿಸಿದ ವಿದ್ಯೆಯೇ ಸಫಲವಾದೀತೇ ಹೊರತು ನಿಶ್ಚಯವಿಲ್ಲದ್ದು (ಸಫಲ)ವಾಗಲಾರದು ಎಂಬ ನ್ಯಾಯವನ್ನು “ತಿಳಿಯಲ್ಪಟ್ಟಿತೆಂದು ಎಣಿಸುತ್ತೇನೆ” ಎಂಬ ವಾಕ್ಯದಿಂದ ತೋರಿಸಿ ಕೊಟ್ಟಂತೆ ಆಯಿತು. ಏಕೆಂದರೆ (ಮುಂದೆ) ನೆಲೆನಿಂತ ನಿಶ್ಚಯಿಸಿದ ಜ್ಞಾನವೆಂಬುದಕ್ಕೆ ಹೇತುವನ್ನು (ಶಿಷ್ಯನು) ಹೇಳಿರುತ್ತಾನೆ : ಆಚಾರ್ಯರ ಮತ್ತು ತನ್ನ ನಿಶ್ಚಯಗಳೆರಡೂ ಸಮಾನವೆಂದು (ತಿಳಿಸು)ವದಕ್ಕಾಗಿಯೇ (ಹೀಗೆ ಹೇಳಿರುತ್ತಾನೆನ್ನಬೇಕು) ; ಏಕೆಂದರೆ (ತನ್ನ ಅಭಿಪ್ರಾಯಕ್ಕೆ) ಹೇತುವನ್ನು “ನಾಹ ಮನ್ಯೇ” ಎಂಬ (ಮುಂದಿನ ಮಂತ್ರದಿಂದ) ಹೇಳಿರುತ್ತಾನೆ.

ಶಿಷ್ಯನ ಉತ್ತರ

ನಾಹ ಮನ್ಯೇ.... ನೋ ನ ವೇದೇತಿ ವೇದ ಚ

|| ೨ ||

(ಭಾಷ್ಯ)

೧೧೯.. “ಆಹ” ಇತ್ಯವಧಾರಣಾರ್ಥೋ ನಿಪಾತಃ | ನೈವ ಮನ್ಯೇ ಇತ್ಯೇತತ್ | ಯಾವದಪರಿನಿಷ್ಠಿತಂ (ನಿಶ್ಚಿತಂ?) ವಿಜ್ಞಾನಮ್, ತಾವತ್ ‘ಸುವೇದ’ ಸುಷ್ಠು

ವೇದಾಹಂ ಬ್ರಹ್ಮ- ಇತಿ ವಿಪರೀತೋ ಮಮ ನಿಶ್ಚಯ ಆಸೀತ್ | ಸೋಽಪ ಜಗಾಮ
ಭವದ್ಭಿರ್ವಿಚಾಲಿತಸ್ಯ ಯಥೋಕ್ತಾರ್ಥಮಾಮಾಂಸಾಫಲಭೂತಾತ್ ಸ್ವಾತ್ಮಬ್ರಹ್ಮತ್ವ
ನಿಶ್ಚಯರೂಪಾತ್, ಸಮ್ಯಕ್ತ್ವಯಾತ್ | ವಿರುದ್ಧತ್ವಾತ್ | ಅತೋ ನಾಹ ಮನ್ಯೇ
ಸುವೇದೇತಿ | ಯಸ್ಮಾಚ್ಚ ತತ್ ನ ವೇದೇತಿ ನೋ 'ಮನ್ಯೇ' ಇತ್ಯನುವರ್ತತೇ,
ಅವಿದಿತಬ್ರಹ್ಮಪ್ರತಿಷೇಧಾತ್ ||

(ಭಾಷ್ಯಾರ್ಥ)

“ಅಹ”¹ ಎಂಬುದು ಅವಧಾರಣೆಯನ್ನು ಹೇಳುವ ನಿಪಾತವು. ಎಣಿಸುವದೇ ಇಲ್ಲ ಎಂದರ್ಥ. ಎಲ್ಲಿಯವರೆಗೆ ಸರಿಯಾಗಿ ನಿಶ್ಚಿತವಾದ ತಿಳಿವಳಿಕೆಯಾಗಿರಲಿಲ್ಲವೋ ಅಲ್ಲಿಯವರೆಗೆ ಚೆನ್ನಾಗಿ ಅರಿತಿರುವೆನು, ಬ್ರಹ್ಮವನ್ನು ಚೆನ್ನಾಗಿ ಅರಿತುಕೊಂಡಿದ್ದೇನೆ ಎಂಬ ತಪ್ಪುನಿಶ್ಚಯವು ನನಗೆ ಆಗಿತ್ತು. ನೀವು (ಬುದ್ಧಿಯನ್ನು) ಕದಲಿಸಿದಮೇಲೆ ಹಿಂದೆ ಹೇಳಿದ ವಿಷಯವನ್ನು ವಿಚಾರಮಾಡಿದ್ದರ ಫಲವಾಗಿ ನನ್ನ ಆತ್ಮನೇ ಬ್ರಹ್ಮವೆಂದು ನಿಶ್ಚಯಿಸಿರುವ ರೂಪದ ಸರಿಯಾದ ಜ್ಞಾನದಿಂದ ಆ (ತಪ್ಪು ನಿಶ್ಚಯವು) ತೊಲಗಿತು. ಏಕೆಂದರೆ (ಸರಿಯಾದ ತಿಳಿವಳಿಕೆಗೆ ತಪ್ಪುತಿಳಿವಳಿಕೆಯು) ವಿರುದ್ಧವಾಗಿರುತ್ತದೆ. ಆದ್ದರಿಂದ (ನಾನು) ಚೆನ್ನಾಗಿ ಅರಿತುಕೊಂಡಿರುವೆನೆಂದು ಎಣಿಸುವದೇ ಇಲ್ಲ. ಮತ್ತು ಆ (ಬ್ರಹ್ಮವನ್ನು) ಅರಿತುಕೊಂಡಿಲ್ಲವೆಂದೂ 'ಎಣಿಸಿಯೇ ಇಲ್ಲ' ಎಂದು (ಹಿಂದಿನ) ಮನ್ಯೇ ಎಂಬ ಮಾತನ್ನು ಸೇರಿಸಿಕೊಳ್ಳಬೇಕು. ಏಕೆಂದರೆ ಅವಿದಿತವಾದದ್ದು (ಅರಿಯಲ್ಪಡದೆ ಇದ್ದದ್ದು) ಬ್ರಹ್ಮವಲ್ಲವೆಂದೂ (ಹಿಂದೆ) ಹೇಳಿರುತ್ತದೆ.

(ಭಾಷ್ಯ)

೧೨೦. “ಕಥಂ ತರ್ಹಿ ಮನ್ಯಸೇ ?” ಇತ್ಯುಕ್ತ ಆಹ-ವೇದ ಚ | ಚಶಬ್ದಾದ್ ವೇದ ಚ ನ ವೇದ ಚೇತ್ಯಭಿಪ್ರಾಯಃ | ವಿದಿತಾವಿದಿತಾಭ್ಯಾಮ್ ಅನ್ಯತ್ವಾದ್ ಬ್ರಹ್ಮಣಃ | ತಸ್ಮಾತ್ ಮಯಾ ವಿದಿತಂ ಬ್ರಹ್ಮ ಇತಿ ಮನ್ಯೇ ಇತಿ ವಾಕ್ಯಾರ್ಥಃ | ಅಥವಾ ವೇದ ಚ ಇತಿ ನಿತ್ಯವಿಜ್ಞಾನಬ್ರಹ್ಮಸ್ವರೂಪತಯಾ ನೋ ನ ವೇದ ವೇದೈವ ಚಾಹಮ್, ಸ್ವರೂಪವಿಕ್ರಿಯಾಭಾವಾತ್ | ವಿಶೇಷವಿಜ್ಞಾನಂ ಚ ಪರಾಧ್ಯಸ್ತಂ ನ ಸ್ವತ ಇತಿ ಪರಮಾರ್ಥತೋ ನ ಚ ವೇದೇತಿ ||

(ಭಾಷ್ಯಾರ್ಥ)

“ಹಾಗಾದರೆ ಏನೆಂತ ಎಣಿಸಿರುವೆ” ಎಂದು (ಆಚಾರ್ಯನು) ಕೇಳಲು ಹೇಳುತ್ತಾನೆ : ಅರಿತೂ ಇದ್ದೇನೆ. 'ಚ' (ಊ) ಎಂಬ ಶಬ್ದವನ್ನು ಪಯೋಗಿಸಿರುವದ ರಿಂದ ಅರಿತೂ ಇದ್ದೇನೆ, ಅರಿತೂ ಇಲ್ಲ ಎಂದು ಅಭಿಪ್ರಾಯ. ಏಕೆಂದರೆ ಬ್ರಹ್ಮವು

1. ಪದಭಾಷ್ಯದಂತೆ “ನಾಹಮ್” ಎಂದೂ ವಾಕ್ಯಭಾಷ್ಯದಂತೆ “ನಾಹ” ಎಂದೂ ಪಾಠ.

ವಿದಿತ, ಅವಿದಿತ- ಈ ಎರಡಕ್ಕಿಂತಲೂ ಬೇರೆಯಾಗಿರುತ್ತದೆ. ಆದ್ದರಿಂದ ನಾನು ಬ್ರಹ್ಮವನ್ನು ಅರಿತಿರುವೆನೆಂದು ಎಣಿಸುತ್ತೇನೆ ಎಂಬುದು (ಒಟ್ಟು) ವಾಕ್ಯದ ಅರ್ಥವು. ಅಥವಾ 'ವೇದ ಚ' ಎಂಬುದಕ್ಕೆ (ಹೀಗೂ ಅರ್ಥಮಾಡಬಹುದು) ; ನಿತ್ಯವಿಜ್ಞಾನವಾದ ಬ್ರಹ್ಮಸ್ವರೂಪನಾಗಿರುವದರಿಂದ ಅರಿತಿಲ್ಲವೆಂಬುದಿಲ್ಲ, ನಾನು ಅರಿತುಕೊಂಡೇ ಇದ್ದೇನೆ; ಏಕೆಂದರೆ ಸ್ವರೂಪವಾದ (ಜ್ಞಾನ)ದಲ್ಲಿ ಯಾವ ವಿಕಾರವೂ ಇರುವದಿಲ್ಲ.¹ ಬಿಡಿಯರಿವು ಎಂಬುದು ಮತ್ತೊಬ್ಬರಿಂದ ಆರೋಪಿತವಾಗಿರುವದೇ ಹೊರತು ತನ್ನಲ್ಲಿಯೇ ಇರುವದಿಲ್ಲ ; ಆದ್ದರಿಂದ ಪರಮಾರ್ಥವಾಗಿ ಅರಿಯುವದೆಂಬುದೂ ಇಲ್ಲ ಎಂದು (ಅರ್ಥ).

(ಭಾಷ್ಯ)

೧೨೧. “ಯೋ ನಸ್ತದ್ವೇದ ತದ್ವೇದ” ಇತಿ ಪಕ್ಷಾನ್ತರನಿರಾಸಾರ್ಥ ಮಾಮ್ನಾಯಃ | ಉಕ್ತಾರ್ಥಾನುವಾದಾತ್ | ಯೋ ನಃ ಅಸ್ಮಾಕಂ ಮಧ್ಯೇ ತದ್ವೇದ² ಸ ಏವ ತದ್ ಬ್ರಹ್ಮ ವೇದ ನಾನ್ಯಃ | ಉಪಾಸ್ಯಬ್ರಹ್ಮವಿತ್ತಾತ್ | ಅತೋಽನ್ಯಸ್ಯ ಯಥಾಹಂ ವೇದ ಚೇತಿ ಪಕ್ಷಾನ್ತರೇ ಬ್ರಹ್ಮವಿತ್ತ್ವಂ ನಿರಸ್ಯತೇ | ಕುತೋಽಯ ಮರ್ಥೋಽವಸೀಯತೇ ಇತಿ ? | ಉಚ್ಯತೇ | ಉಕ್ತಾನುವಾದಾತ್ | ಉಕ್ತಂ ಹ್ಯನುವದತಿ “ನೋ ನ ವೇದೇತಿ ವೇದ ಚ” ಇತಿ ||

(ಭಾಷ್ಯಾರ್ಥ)

“ಯೋ ನಸ್ತದ್ವೇದ ತದ್ವೇದ” ಎಂದು ಬಂದಿರುವ ವೇದವಾಕ್ಯವು ಮತ್ತೊಂದು ಪಕ್ಷವನ್ನು ತಿರಸ್ಕರಿಸುವದಕ್ಕೆ ; ಏಕೆಂದರೆ ಹೇಳಿದ್ದ ವಿಷಯವನ್ನು ಮತ್ತೆ ಅನುವಾದ ಮಾಡಿರುತ್ತದೆ. ಯಾವನು ನಮ್ಮಗಳ ಎಂದರೆ ನಮ್ಮಗಳೊಳಗೆ ಅದನ್ನು ತಿಳಿದಿರುವನೋ ಅವನೇ ಅದನ್ನು ತಿಳಿದಿರುವನೇ ಹೊರತು ಮಿಕ್ಕವನಲ್ಲ. ಏಕೆಂದರೆ (ಆ ಮಿಕ್ಕವನು) ಉಪಾಸ್ಯವೇ ಬ್ರಹ್ಮವೆಂದು ತಿಳಿದಿರುತ್ತಾನೆ. ಆದ್ದರಿಂದ “ನಾನು ಅರಿತುಕೊಂಡಿದ್ದೇನೆ” ಎಂಬಂತೆ ತಿಳಿಯದೆ ಮತ್ತೊಂದು ಪಕ್ಷದಲ್ಲಿ ಯಾವನಿರುವನೋ ಅವನಲ್ಲಿ ಬ್ರಹ್ಮವಿತ್ತ್ವವನ್ನು ತಿರಸ್ಕರಿಸಿರುತ್ತದೆ.

(ಶಂಕೆ) :- ಈ ಅರ್ಥವನ್ನು ಏತರಿಂದ ನಿಶ್ಚಯಿಸಲಾಗಿದೆ ?

(ಪರಿಹಾರ) :- ಹೇಳುತ್ತೇವೆ. ಏಕೆಂದರೆ ಹೇಳಿದ್ದನ್ನೇ (ಮತ್ತೆ) ಅನುವಾದ ಮಾಡಿದೆ. “ಅರಿತುಕೊಂಡಿಲ್ಲವೆಂತಲೂ ಇಲ್ಲ, ಅರಿತೂ ಇದ್ದೇನೆ” (ಎಂದು ಯಾವನು ಅರಿಯುತ್ತಾನೋ ಅವನೇ ಬಲ್ಲನು) ಎಂದು ಹಿಂದೆ ಹೇಳಿರುವದನ್ನೇ

1. ಆದ್ದರಿಂದ ಜ್ಞಾತೃತ್ವವಿಲ್ಲವೆಂದು ಹೇಳುವದಕ್ಕೆ ಬರುವದಿಲ್ಲ; ನಿತ್ಯಪ್ರಕಾಶನಾದ ಸೂರ್ಯನು ಬೆಳಗುವದಿಲ್ಲವೆನ್ನುವದಕ್ಕೆ ಹೇಗೆ ಬರುವದಿಲ್ಲವೋ ಹಾಗೆ.
2. ವಾ|| ಪಾಠವೇ ಉತ್ತಮ.

(ಇಲ್ಲಿ ಮತ್ತೆ) ಅನುವಾದಮಾಡಿಕೊಂಡಿರುತ್ತದೆಯಲ್ಲವೆ? ¹ (ಆದ್ದರಿಂದ ಹೀಗೆಂದು ನಿಶ್ಚಯಿಸಬೇಕು).

ಶ್ರುತಿಯ ಉಪಸಂಹಾರ

ಯಸ್ಯಾಮತಂ..... ವಿಜ್ಞಾತಮವಿಜಾನತಾಮ್

|| ೩ ||

(ಭಾಷ್ಯ)

೧೨೨. “ಯಸ್ಯಾಮತಮ್” ಇತಿ ಶ್ರುತಮ್ ಆಖ್ಯಾಯಿಕಾರ್ಥೋಪ ಸಂಹಾರಾರ್ಥಮ್ | ಶಿಷ್ಯಾಚಾರ್ಯೋಕ್ತಿಪ್ರತ್ಯುಕ್ತಿಲಕ್ಷಣಯಾ ಅನುಭವಯುಕ್ತಿ ಪ್ರಧಾನಯಾ ಆಖ್ಯಾಯಿಕಯಾ ಯೋಽರ್ಥಃ ಸಿದ್ಧಃ, ಸ ಶ್ರುತೇನ ವಚನೇನ ಆಗಮಪ್ರಧಾನೇನ ನಿಗಮನಸ್ಥಾನೀಯೇನ ಸಂಕ್ಷೇಪತ ಉಚ್ಯತೇ ||

(ಭಾಷ್ಯಾರ್ಥ)

“ಯಸ್ಯಾಮತಮ್” ಎಂಬ ಶ್ರುತಿವಚನವು ಕಥೆಯ ಅರ್ಥವನ್ನು ಉಪಸಂಹಾರ ಮಾಡುವದಕ್ಕೆ. ಶಿಷ್ಯನೂ ಆಚಾರ್ಯನೂ ಕೇಳಿದಂತೆ ಉತ್ತರಕೊಟ್ಟಂತೆ ಇರುವ ಅನುಭವ ಮತ್ತು ಯುಕ್ತಿಗಳೇ ಮುಖ್ಯವಾಗಿರುವ ಕಥೆಯಲ್ಲಿ ಯಾವ ವಿಷಯವು ಸಿದ್ಧವಾಯಿತೋ ಅದನ್ನು ಆಗಮಪ್ರಧಾನವಾದ² ನಿಗಮನಸ್ಥಾನದಲ್ಲಿರುವ³ ಶ್ರುತಿಯ ವಚನದಿಂದ ಸಂಕ್ಷೇಪವಾಗಿ ಹೇಳಿರುತ್ತದೆ.

(ಭಾಷ್ಯ)

೧೨೩. ಯದುಕ್ತಂ ವಿದಿತಾದನ್ಯದ್ ವಾಗಾದೀನಾಮಗೋಚರತ್ವಾತ್ ಮೀಮಾಂಸಿತಂ ಚ ಅನುಭವೋಪಪತ್ತಿಭ್ಯಾಂ ಬ್ರಹ್ಮ, ತತ್ ತಥೈವ ಜ್ಞಾತವ್ಯಮ್ | ಕಸ್ಮಾತ್ ? ಯಸ್ಯಾಮತಮ್ ಯಸ್ಯ ವಿವಿಧಿಷಾಪ್ರಯುಕ್ತಪ್ರವೃತ್ತಸ್ಯ ಸಾಧಕಸ್ಯ ಅಮತಮ್ ಅವಿಜ್ಞಾತಮ್ | ಅವಿದಿತಂ ಬ್ರಹ್ಮ ಇತಿ ಆತ್ಮತತ್ವನಿಶ್ಚಯಫಲಾವ ಸಾನಾವಬೋಧತಯಾ ವಿವಿಧಿಷಾ ನಿವೃತ್ತಾ ಇತ್ಯಭಿಪ್ರಾಯಃ, ತಸ್ಯ ಮತಂ ಜ್ಞಾತಮ್ | ತೇನ ವಿದಿತಂ ಬ್ರಹ್ಮ ಯೇನ ಅವಿಷಯತ್ವೇನಾತ್ಮತ್ವೇನ ಪ್ರತಿಬುದ್ಧಮ್ ಇತ್ಯರ್ಥಃ | ಸ ಸಮ್ಯಗ್ದರ್ಶೀ ಯಸ್ಯ ವಿಜ್ಞಾನಾನಂತರಮೇವ ಬ್ರಹ್ಮಾತ್ಮಭಾವಸ್ಯಾವಸಿತತ್ವಾತ್ ಸರ್ವತಃ ಕಾರ್ಯಭಾವಃ | ವಿಪರ್ಯಯೇಣ ಮಿಥ್ಯಾಜ್ಞಾನೋ ಭವತಿ | ಕಥಮ್? ಮತಂ ವಿದಿತಮ್, ಜ್ಞಾತಂ ಮಯಾ ಬ್ರಹ್ಮ ಇತಿ ಯಸ್ಯ ವಿಜ್ಞಾನಮ್, ಸ ಮಿಥ್ಯಾದರ್ಶೀ ವಿಪರೀತವಿಜ್ಞಾನೋ, ವಿದಿತಾದ್ ಅನ್ಯತ್ವಾದ್ ಬ್ರಹ್ಮಣಃ, ನ ವೇದ ಸಃ | ನ ವಿಜಾನಾತಿ ||

1. ಹೀಗೆ ಅರಿತುಕೊಂಡವನೇ ಬಲ್ಲನು ಎಂದದ್ದರಿಂದ ವಿಷಯವಾಗಿ ಅರಿತುಕೊಂಡವನು ಅರಿಯನು- ಎಂದು ಹೇಳಿದಂತಾಯಿತು.
2. ಉಪದೇಶಪ್ರಧಾನವಾದ.
3. ಹೇತುವಿನಿಂದ ಸಮರ್ಥನೆಮಾಡಿದ ಬಳಿಕ ಬರುವ ಉಪಸಂಹಾರವಾಕ್ಯದಂತಿರುವ.

(ಭಾಷ್ಯಾರ್ಥ)

ವಾಕ್ಯೇ ಮುಂತಾದವುಗಳಿಗೆ ವಿಷಯವಲ್ಲದಿರುವದರಿಂದ ವಿದಿತಕ್ಕಿಂತಲೂ ಬೇರೆ ಎಂದು ಯಾವದನ್ನು ಹೇಳಿದೆಯೋ; ಅನುಭವ ಮತ್ತು ಯುಕ್ತಿ - ಈ ಎರಡರಿಂದಲೂ(ಯಾವದನ್ನು) ವಿಚಾರಮಾಡಲಾಗಿದೆಯೋ ಆ ಬ್ರಹ್ಮವನ್ನು ಹಾಗೆಯೇ ಅರಿತುಕೊಳ್ಳಬೇಕು. ಏಕೆ?- ಎಂದರೆ : 'ಯಸ್ಯಾಮತಮ್' ಯಾವ ಜಿಜ್ಞಾಸೆಯಿಂದ ಪ್ರೇರಿತನಾಗಿ ತೊಡಗಿರುವ ಸಾಧಕನಿಗೆ ಅಮತವಾಗಿರುವದೋ ಅವಿಜ್ಞಾತವಾಗಿರುವದೋ-ಎಂದರೆ ಬ್ರಹ್ಮವು ತಿಳಿಯಲ್ಪಡತಕ್ಕದ್ದಲ್ಲ ಎಂದು ಆತ್ಮತತ್ತ್ವವನ್ನು ನಿಶ್ಚಯಿಸುವದೆಂಬ ಫಲದಲ್ಲಿ ಕೊನೆಗಾಣುವ ಜ್ಞಾನವುಂಟಾಗಿ ತಿಳಿದುಕೊಳ್ಳಬೇಕೆಂಬ ಇಚ್ಛೆಯು ನೀಗಿರುವದೋ ಎಂದು ಅಭಿಪ್ರಾಯ- ಅವನಿಗೆ ಮತವಾಗಿರುವದು, ಜ್ಞಾತವಾಗಿರುವದು. ಯಾವನಿಗೆ ಅವಿಷಯವಾಗಿರುವ ಆತ್ಮನೇ ಎಂದು ತಿಳಿದಿರುವದೋ ಅವನಿಗೇ ಬ್ರಹ್ಮವು ತಿಳಿದಿರುತ್ತದೆ ಎಂದರ್ಥ. ಯಾವನಿಗೆ ಜ್ಞಾನವುಂಟಾದಕೂಡಲೆ ಬ್ರಹ್ಮವು (ತನ್ನ) ಆತ್ಮನೇ ಎಂಬ ನಿಶ್ಚಯವಾಗಿರುವದರಿಂದ ಎಲ್ಲೆಲ್ಲಿಯೂ (ಯಾವ) ಕಾರ್ಯವೂ ಇರುವದಿಲ್ಲವೋ ಅವನಿಗೇ (ಬ್ರಹ್ಮವು) ಸರಿಯಾಗಿ ತಿಳಿದಿರುವದು. ಹಾಗಿಲ್ಲದೆ ಇದ್ದರೆ ತಪ್ಪುತಿಳಿವಳಿಕೆಯುಳ್ಳವನಾಗಿರುತ್ತಾನೆ. (ಅದು) ಹೇಗೆ ? ಎಂದರೆ : ಮತವಾಗಿದೆ, ವಿದಿತವಾಗಿದೆ ; ನನಗೆ ಬ್ರಹ್ಮವು ತಿಳಿದಿರುತ್ತದೆ- ಎಂದು ಯಾವನಿಗೆ ಅರಿವಾಗಿರುವದೋ ಅವನು ತಪ್ಪುತಿಳಿವಳಿಕೆಯವನು, ವಿರುದ್ಧವಾಗಿ ತಿಳಿದು ಕೊಂಡಿರುವವನು ; ಏಕೆಂದರೆ ಬ್ರಹ್ಮವು (ನಿಜವಾಗಿ) ವಿದಿತಕ್ಕಿಂತ ಬೇರೆಯೇ ಆಗಿರುತ್ತದೆ. (ಆದ್ದರಿಂದ) ಅವನು ತಿಳಿಯನು, ಅವನು (ತತ್ತ್ವವನ್ನು) ಅರಿಯನು.

(ಭಾಷ್ಯ)

೧೨೪. ತತಶ್ಚ ಸಿದ್ಧಮ್ ಅವೈದಿಕಸ್ಯ ವಿಜ್ಞಾನಸ್ಯ ಮಿಥ್ಯಾತ್ವಮ್ | ಅಬ್ರಹ್ಮ ವಿಷಯತಯಾ ನಿಂದಿತತ್ವಾತ್ | ತಥಾ ಕಪಿಲಕಣಭುಗಾದಿಸಮಯಸ್ಯಾಪಿ ವಿದಿತಬ್ರಹ್ಮ ವಿಷಯತ್ವಾತ್, ಅನವಸ್ಥಿತತರ್ಕಜನ್ಯತ್ವಾತ್, ವಿವಿಧಿಷಾಽನಿವೃತ್ತೇಶ್ಚ ಮಿಥ್ಯಾತ್ವಮಿತಿ | ಸ್ಮೃತೇಶ್ಚ-“ಯಾ ವೇದಬಾಹ್ಯಾಃ ಸ್ಮೃತಯೋ ಯಾಶ್ಚ ಕಾಶ್ಚ ಕುದೃಷ್ಟಯಃ | ಸರ್ವಾಸ್ತಾ ನಿಷ್ಫಲಾಃ ಪ್ರೋಕ್ತಾ(?)ಸ್ತಮೋನಿಷ್ಠಾ ಹಿ ತಾಃ ಸ್ಮೃತಾಃ ||” (ಮನು.೧೨-೯೫) ಇತಿ||

(ಭಾಷ್ಯಾರ್ಥ)

ಇದರಿಂದ ವೇದವಿರುದ್ಧವಾದ¹ ತಿಳಿವಳಿಕೆಯು ತಪ್ಪು(ತಿಳಿವಳಿಕೆ) ಎಂದು ಸಿದ್ಧವಾಯಿತು. ಏಕೆಂದರೆ (ಆ ಜ್ಞಾನಕ್ಕೆ) ಬ್ರಹ್ಮವು ವಿಷಯವಲ್ಲವೆಂದು ನಿಂದಿಸಿರು

1. ವೇದವು ಅನುಭವಾನುಸಾರವಾಗಿದೆ; ಅವಿಷಯವನ್ನು ವಿಷಯವೆಂದು ತಿಳಿಸುವ ಬೌದ್ಧಾದಿಗಳ ಮತವು ಅನುಭವವಿರುದ್ಧ.

ತ್ತದೆ.¹ ಇದರಂತೆ ಕಪಿಲ, ಕಣಾದ- ಮುಂತಾದವರ ಶಾಸ್ತ್ರಜ್ಞಾನವೂ ವಿದಿತ ಬ್ರಹ್ಮವನ್ನೇ ತಿಳಿಸುವದರಿಂದ ನಿಲುಗಡೆಯಿಲ್ಲದ ತರ್ಕದಿಂದ ಹುಟ್ಟುವದಾಗಿರುವದರಿಂದಲೂ ಜಿಜ್ಞಾಸೆಯನ್ನು ನೀಗದೆ ಇರುವದರಿಂದಲೂ (ಅದೂ) ತಪ್ಪು (ತಿಳಿವಳಿಕೆಯೇ) ಎಂದು (ಸಿದ್ಧವಾಯಿತು). “ಯಾವಯಾವವು ವೇದಕ್ಕೆ ಹೊರಚ್ಚಾಗಿರುವ ಸ್ಮೃತಿಗಳೋ, ಯಾವಯಾವವು ಕುದರ್ಶನಲ ಗಳಾಗಿರುವವೋ, ಅವುಗಳೆಲ್ಲವೂ ನಿಷ್ಫಲವೆನಿಸುವವು ; ಏಕೆಂದರೆ ಅವು ತಮಸ್ಸಿನಲ್ಲಿ ಕೊನೆಗಾಣುವವಾಗಿರುತ್ತವೆ” (ಮನು.೧೨-೯೫) ಎಂಬ ಸ್ಮೃತಿಯೂ ಇದಕ್ಕೆ ಪ್ರಮಾಣವು.

(ಭಾಷ್ಯ)

೧೨೫. “ಅವಿಜ್ಞಾತಂ ವಿಜಾನತಾಂ ವಿಜ್ಞಾತಮವಿಜಾನತಾಮ್” ಇತಿ ಪೂರ್ವಹೇತೂಕ್ತಿಃ, ಅನುವಾದಸ್ಯಾನರ್ಥಕ್ಯಾತ್ | ಅನುವಾದಮಾತ್ರೇ ಅನರ್ಥಕಂ ವಚನಮ್, ಇತಿ ವಿಪರೀತಮಿಥ್ಯಾಜ್ಞಾನಯೋ(?)ರ್ನಷ್ಟತ್ವಾತ್² ಇತಿ ಪೂರ್ವೋಕ್ತಯೋಃ “ಯಸ್ಯಾಮತಮ್” ಇತ್ಯಾದಿನಾ ಜ್ಞಾನಾಜ್ಞಾನಯೋರ್ಹೇ ತ್ವರ್ಥತ್ವೇನ ಇದಮುಚ್ಯತೇ | ಅವಿಜ್ಞಾತಮ್ ಅವಿದಿತಮ್, ಆತ್ಮತ್ವೇನಾವಿಷಯ ತಯಾ ಬ್ರಹ್ಮ ವಿಜಾನತಾಂ ಯಸ್ಮಾತ್, ತಸ್ಮಾತ್ ತದೇವ ಜ್ಞಾನಮ್ | ಯತ್ ತೇಷಾಂ (?) ವಿಜ್ಞಾತಂ ವಿದಿತಂ ವ್ಯಕ್ತಮೇವ ಬುದ್ಧ್ಯಾದಿವಿಷಯಂ ಬ್ರಹ್ಮ ಅವಿಜಾನತಾಮ್ ವಿದಿತಾವಿದಿತವ್ಯಾವೃತ್ತಾತ್ಮಭೂತಂ ನಿತ್ಯವಿಜ್ಞಾನಸ್ವರೂಪಮ್ ಆತ್ಮಸ್ಥಮ್ ಅವಿಕ್ರಿಯಮಮೃತಮಜರಮಭಯಮ್ ಅನನ್ಯತ್ವಾದವಿಷಯಮ್ ಇತ್ಯೇವಮವಿಜಾನತಾಂ ಬುದ್ಧ್ಯಾದಿವಿಷಯಾತ್ಮತಯೈವ ನಿತ್ಯಂ ವಿಜ್ಞಾತಂ ಬ್ರಹ್ಮ | ತಸ್ಮಾತ್, ವಿದಿತಾವಿದಿತವ್ಯಕ್ತವ್ಯಕ್ತಧರ್ಮಾ ಧ್ಯಾರೋಪೇಣ ಕಾರ್ಯಕಾರಣಭಾವೇನ ಸವಿಕಲ್ಪಮ್ ಅಯಥಾರ್ಥವಿಷಯತ್ವಾತ್, ಶುಕ್ತಿಕಾದೌ ರಜತಾದ್ಯಧ್ಯಾರೋಪಣ ಜ್ಞಾನವನ್ನಿಥ್ಯಾಜ್ಞಾನಂ ತೇಷಾಮ್ ||

(ಭಾಷಾರ್ಥ)

“ಅವಿಜ್ಞಾತಂ ವಿಜಾನತಾಂ ವಿಜ್ಞಾತಮವಿಜಾನತಾಮ್” ಎಂಬುದು ಹಿಂದೆ (ಹೇಳಿದ್ದಕ್ಕೆ) ಹೇತುವನ್ನು ಹೇಳಿದ್ದು ; ಏಕೆಂದರೆ ಅನುವಾದವು ವ್ಯರ್ಥವಾಗುತ್ತದೆ. ಸುಮ್ಮನೆ (ಹಿಂದೆ ಹೇಳಿದ್ದನ್ನೇ ಇಲ್ಲಿಯೂ) ಅನುವಾದಮಾಡಿದ್ದರೆ³ ವಚನವು ವ್ಯರ್ಥವಾಗುತ್ತದೆ, ಏಕೆಂದರೆ (ಹಿಂದಿನ ಜ್ಞಾನದಿಂದಲೇ) ವಿರುದ್ಧವಾದ

1 “ಮಿಕ್ಕವರು ತಿಳಿಯಲಾರರು” ಎಂಬ ವಚನವು ನಿಂದಿಸುತ್ತದೆ.
 2 “ವಿಪರೀತಮಿಥ್ಯಾಜ್ಞಾನಯೋರ್ನಷ್ಟತ್ವಾತ್” ಎಂಬ ಮಾತುಗಳು (ಆ||) ಪಾಠದಲ್ಲಿ ಹೆಚ್ಚು.
 3 ಪೂರ್ವಾರ್ಥದಲ್ಲಿ ಹೇಳಿರುವದನ್ನೇ ಉತ್ತರಾರ್ಥದಲ್ಲಿಯೂ ಹೇಳಿದ್ದರೆ.

ತಿಳಿವಳಿಕೆಯೂ ತಪ್ಪುತಿಳಿವಳಿಕೆಯೂ (?) ಕಳೆದುಹೋಗಿರುತ್ತವೆ.¹ ಆದ್ದರಿಂದ ಹಿಂದೆ “ಯಸ್ಯಾಮತಮ್” ಎಂಬ (ಪೂರ್ವಾರ್ಧದಲ್ಲಿ) ಹೇಳಿರುವ ಜ್ಞಾನಾಜ್ಞಾನಗಳಿಗೆ ಹೇತುವನ್ನು (ತಿಳಿಸು)ವದಕ್ಕೋಸ್ಕರ (ಇದನ್ನು) ಹೇಳಿರುತ್ತದೆ (ಎನ್ನಬೇಕು).

ಅವಿಜ್ಞಾತವಾಗಿರುತ್ತದೆ, ಎಂದರೆ ತಿಳಿಯಲ್ಪಡದೆ ಇರುತ್ತದೆ ; ಆತ್ಮನಾಗಿರುವದರಿಂದ ವಿಷಯವಲ್ಲವೆಂದು ಬ್ರಹ್ಮವನ್ನು ಅರಿತುಕೊಂಡಿರುವವರಿಗೆ (ಅವಿಜ್ಞಾತವಾಗಿರುತ್ತದೆ) ; ಆದಕಾರಣ ಅದೇ (ಸರಿಯಾದ) ಜ್ಞಾನವು. ಆದರೆ ಅರಿಯದವರಿಗೆ ವಿಜ್ಞಾತವಾಗಿರುತ್ತದೆ, ತಿಳಿಯಲ್ಪಟ್ಟಿರುತ್ತದೆ ಎಂದರೆ ಬ್ರಹ್ಮವು ಬುದ್ಧಿಯೇ ಮುಂತಾದವುಗಳಿಗೆ ವಿಷಯವೇ ಆಗಿರುತ್ತದೆ. ವಿದಿತ, ಅವಿದಿತ-ಇವೆರಡಕ್ಕಿಂತಲೂ ಬೇರೆಯಾಗಿರುವ ಸ್ವರೂಪವುಳ್ಳದ್ದಾಗಿ ನಿತ್ಯವಿಜ್ಞಾನ ಸ್ವರೂಪವುಳ್ಳದ್ದಾಗಿ ಆತ್ಮನೇ ಆಗಿ ಏಕಾರವಿಲ್ಲದೆ ಅಮೃತ ಸ್ವರೂಪವಾಗಿ ಮುಪ್ಪಿಲ್ಲದೆ, ಅಂಜಿಕೆಯಿಲ್ಲದೆ, ತನಗಿಂತ ಬೇರೆಯಲ್ಲದ್ದರಿಂದ ವಿಷಯವಲ್ಲದೆ ಇರುವದು ಎಂದು (ಬ್ರಹ್ಮವನ್ನು) ಅರಿತುಕೊಳ್ಳದೆ ಇರುವವರಿಗೆ ಬುದ್ಧಿಯೇ ಮುಂತಾದವುಗಳಿಗೆ ವಿಷಯವಾಗಿರುವ ಸ್ವರೂಪದಿಂದಲೇ ಬ್ರಹ್ಮವು ಯಾವಾಗಲೂ ವಿಜ್ಞಾತವಾಗಿರುತ್ತದೆ. ಆದ್ದರಿಂದ ವಿದಿತ, ಅವಿದಿತ ; ವ್ಯಕ್ತ, ಅವ್ಯಕ್ತ- ಎಂಬ ಧರ್ಮಗಳನ್ನು ಹುಟ್ಟುಗಟ್ಟಿಕೊಂಡು ಕಾರ್ಯಕಾರಣಭಾವದಿಂದ ಸವಿಕಲ್ಪವಾಗಿರುವ ಅವರ ಜ್ಞಾನವು ಯಥಾರ್ಥವಿಷಯವನ್ನು ತಿಳಿಸದೆ ಇರುವದರಿಂದ ಕಪ್ಪೆಯಚಿಪ್ಪು ಮುಂತಾದವುಗಳಲ್ಲಿ ಬೆಳ್ಳಿಯೇ ಮುಂತಾದವುಗಳನ್ನು ಹುಟ್ಟುಗಟ್ಟುವ ಜ್ಞಾನದಂತೆ ತಪ್ಪುತಿಳಿವಳಿಕೆಯೇ (ಆಗಿರುತ್ತದೆ).

ಪ್ರತ್ಯಯಗಳೇ ಆತ್ಮನನ್ನು ತಿಳಿದುಕೊಳ್ಳುವ ದ್ವಾರವು

ಪ್ರತಿಬೋಧವಿದಿತಂ.....ವಿನ್ದತೇಽಮೃತಮ್

|| ೪ ||

(ಭಾಷ್ಯ)

೧೨೬. “ಪ್ರತಿಬೋಧವಿದಿತಮ್” ಇತಿ ವೀಪ್ಸಾ ಪ್ರತ್ಯಯಾನಾಮ್ ಆತ್ಮಾವಬೋಧದ್ವಾರತ್ವಾತ್ | ಬೋಧಂ ಪ್ರತಿ ಬೋಧಂ ಪ್ರತಿ ಇತಿ ವೀಪ್ಸಾ ಸರ್ವ ಪ್ರತ್ಯಯವ್ಯಾಪ್ತೃರ್ಥಾ | ಬೌದ್ಧಾ ಹಿ ಸರ್ವೇ ಪ್ರತ್ಯಯಾಃ ತಪ್ತಲೋಹವನ್ನಿತ್ಯ ವಿಜ್ಞಾನಸ್ವರೂಪಾತ್ಮವ್ಯಾಪ್ತತ್ವಾದ್ ವಿಜ್ಞಾನಸ್ವರೂಪಾವಭಾಸಾಃ | ತದನ್ಯಾವ ಭಾಸಶ್ಚಾತ್ಮಾ ತದ್ವಿಲಕ್ಷಣೋಽಗ್ನಿವದುಪಲಭ್ಯತೇ ಇತಿ ತೇನ ತೇ ದ್ವಾರೀಭವಂತಿ ಆತ್ಮೋಪಲಬ್ಧೌ | ತಸ್ಮಾತ್ ಪ್ರತಿಬೋಧಾವಭಾಸಪ್ರತ್ಯಗಾತ್ಮತಯಾ ಯದ್ ವಿದಿತಂ ಬ್ರಹ್ಮ ತದೇವ ಮತಮ್ | ತದೇವ ಸಮ್ಯಗ್ಜ್ಞಾನಂ ಯತ್² ಪ್ರತ್ಯಗಾತ್ಮವಿಜ್ಞಾನಂ, ನ

1. ಇದು (ವಾ||) ಪಾಠದಂತೆ. ಅಜ್ಞಾನವನ್ನು ಕಳೆದಮೇಲೆ ಮತ್ತೆ ಉಪದೇಶಮಾಡುವದು ವ್ಯರ್ಥವೆಂದು ಭಾವ. 2. (ವಾ||) ಪಾಠ.

ವಿಷಯವಿಜ್ಞಾನಮ್ ಆತ್ಮತ್ವೇನ (?) “ಪ್ರತ್ಯಗಾತ್ಮಾನಮೈಕ್ಷತ್” (ಕ.೨-೧-೧) ಇತಿ ಚ ಕಾರಕೇ ||

(ಭಾಷ್ಯಾರ್ಥ)

“ಪ್ರತಿಬೋಧವಿದಿತಮ್” ಎಂದು ವೀಪ್ಸೆಯನ್ನು (ತಿಳಿಸಿರುವದು) ಪ್ರತ್ಯಯಗಳು ಆತ್ಮಜ್ಞಾನಕ್ಕೆ ದ್ವಾರವಾಗಿರುವದರಿಂದ. “ಬೋಧದಲ್ಲಿ”, “ಬೋಧದಲ್ಲಿ” ಎಂದು ವೀಪ್ಸೆಯನ್ನು (ತಿಳಿಸಿರುವದು) ಎಲ್ಲಾ ಪ್ರತ್ಯಯಗಳನ್ನೂ ವ್ಯಾಪಿಸುವದಕ್ಕಾಗಿ. ಬುದ್ಧಿಯ ಪ್ರತ್ಯಯಗಳೆಲ್ಲ ಕಾಯಿಸಿದ ಕಬ್ಬಿಣದಂತೆ ನಿತ್ಯವಿಜ್ಞಾನಸ್ವರೂಪನಾದ ಆತ್ಮನಿಂದ ವ್ಯಾಪ್ತವಾಗಿರುವದರಿಂದ ವಿಜ್ಞಾನಸ್ವರೂಪವುಳ್ಳವುಗಳಂತೆಯೇ ತೋರುತ್ತಿರುವವು. ಅವುಗಳಿಗಿಂತ ಬೇರೆಯಾಗಿ ತೋರುತ್ತಿರುವ ಅವುಗಳಿಗಿಂತ ಬೇರೆಯ ಸ್ವಭಾವದವನಾದ ಆತ್ಮನು ಬೆಂಕಿಯಂತೆ¹ (ಬೇರೆ) ತೋರುತ್ತಿರುತ್ತಾನೆ. ಆದ್ದರಿಂದ ಆ ಪ್ರತ್ಯಯಗಳು ಆತ್ಮನನ್ನು ಅರಿತುಕೊಳ್ಳುವದಕ್ಕೆ ದ್ವಾರವಾಗಿರುತ್ತವೆ.

ಆದ್ದರಿಂದ ಪ್ರತಿಯೊಂದು ಪ್ರತ್ಯಯದ ತೋರಿಕೆಗೆ ಒಳಆತ್ಮನಾಗಿರುವದೆಂದು ಯಾವ ಬ್ರಹ್ಮವನ್ನು ಅರಿಯುವೆವೋ ಅದೇ ಮತವು. ಪ್ರತ್ಯಗಾತ್ಮನೆಂಬ ಜ್ಞಾನವೇ ಸರಿಯಾದ ತಿಳಿವಳಿಕೆ, ವಿಷಯವೆಂದು ತಿಳಿಯುವದಲ್ಲ. ಏಕೆಂದರೆ ಅದು ಆತ್ಮನೇ ಆಗಿರುತ್ತದೆ.² “(ವಿವೇಕಿಯಾದವನು) ಒಳಗಿನ ಆತ್ಮನನ್ನು ನೋಡುತ್ತಾನೆ” (ಕ.೨-೧-೧) ಎಂದು ಕಾರಕದಲ್ಲಿ ಹೇಳಿಯೂ ಇರುತ್ತದೆ.

(ಭಾಷ್ಯ)

೧೨೭. “ಅಮೃತತ್ವಂ ಹಿ ವಿನ್ದತೇ” ಇತಿ ಹೇತುವಚನಂ ವಿಷಯಯೇ ಮೃತ್ಯುಪ್ರಾಪ್ತೇಃ | ವಿಷಯಾತ್ಮವಿಜ್ಞಾನೇ ಹಿ ಮೃತ್ಯುಃ ಪ್ರಾರಭತೇ (?) ಇತ್ಯಾತ್ಮವಿಜ್ಞಾನಮ್ ಅಮೃತತ್ವನಿಮಿತ್ತಮಿತಿ ಯುಕ್ತಂ ಹೇತುವಚನಮ್ “ಅಮೃತತ್ವಂ ಹಿ ವಿನ್ದತೇ” ಇತಿ | ಆತ್ಮಜ್ಞಾನೇನ ಕಿಮಮೃತತ್ವಮ್ ಉತ್ಪಾದ್ಯತೇ ? ನ | ಕಥಂ ತರ್ಹಿ? ಆತ್ಮನಾ ವಿನ್ದತೇ ಸ್ವೇನೈವ ನಿತ್ಯಾತ್ಮಸ್ವಭಾವೇನ ಅಮೃತತ್ವಂ ವಿನ್ದತೇ, ನಾಲಮ್ಬನ ಪೂರ್ವಕಮ್ | “ವಿನ್ದತೇ” ಇತ್ಯಾತ್ಮವಿಜ್ಞಾನಾಪೇಕ್ಷಮ್ | ಯದಿ ಹಿ ವಿದ್ಯೋತ್ಪಾದ್ಯಮ್ ಅಮೃತತ್ವಂ ಸ್ಯಾತ್, ಅನಿತ್ಯಂ ಭವೇತ್ ಕರ್ಮಕಾರ್ಯವತ್ | ಅತೋ ನ ವಿದ್ಯೋತ್ಪಾದ್ಯಮ್ ||

1. ಕಾಯಿಸಿದ ಕಬ್ಬಿಣಕ್ಕಿಂತ ಕಾವಿನಸ್ವರೂಪವಾದ ಬೆಂಕಿಯು ಬೇರೆಯಾಗಿರುವಂತೆ.
2. “ಆತ್ಮತ್ವೇನ” ಎಂಬ ಮಾತಿಗೆ ಟೀಕೆಯಲ್ಲಿ ಈ ಅರ್ಥವನ್ನು ಕೊಟ್ಟಿದೆ. ಈ ಮಾತು ಇಲ್ಲಿ ಅವಶ್ಯವೇ ಇಲ್ಲವೆಂದು ತೋರುವದು.

(ಭಾಷ್ಯಾರ್ಥ)

“ಏಕೆಂದರೆ ಅಮೃತತ್ವವನ್ನು ಹೊಂದುತ್ತಾನೆ” ಎಂದು ಹೇತುವನ್ನು ಹೇಳಿರುವದೇಕೆಂದರೆ ಹಾಗಿಲ್ಲದಿದ್ದರೆ ಮೃತ್ಯುಪ್ರಾಪ್ತಿಯಾಗುವದರಿಂದ. ವಿಷಯರೂಪನಾದ ಆತ್ಮನನ್ನು ಅರಿತುಕೊಂಡರೆ¹ ಮೃತ್ಯುವು (ಭಯವನ್ನುಂಟು) ಮಾಡುತ್ತದೆಯಾದ್ದರಿಂದ(?)² ಆತ್ಮವಿಜ್ಞಾನವೇ ಅಮೃತತ್ವಕ್ಕೆ ಕಾರಣವಾಗಿರುತ್ತದೆ. ಆದ್ದರಿಂದ “ಏಕೆಂದರೆ ಅಮೃತತ್ವವನ್ನು ಹೊಂದುತ್ತಾನೆ” ಎಂದು ಹೇತುವನ್ನು ಹೇಳಿರುವದು ಸರಿಯಾಗಿದೆ.

(ಶಂಕೆ) :- ಆತ್ಮಜ್ಞಾನದಿಂದ ಅಮೃತತ್ವವು (ಹೊಸದಾಗಿ) ಹುಟ್ಟಿಸಲ್ಪಡುವ ದೇನು?

(ಪರಿಹಾರ) :- ಇಲ್ಲ. ಮತ್ತೇನೆಂದರೆ ತನ್ನಿಂದಲೇ ಪಡೆದುಕೊಳ್ಳುತ್ತಾನೆ. ತನ್ನದೇ ಆಗಿರುವ ನಿತ್ಯವಾದ ಆತ್ಮಸ್ವಭಾವದಿಂದ ಅಮೃತತ್ವವನ್ನು ಹೊಂದುತ್ತಾನೆ, (ಮತ್ತೊಂದನ್ನು) ಆಶ್ರಯಿಸುವ ಮೂಲಕವಾಗಿ (ಹೊಂದುವ)ದಿಲ್ಲ. (ಇಲ್ಲಿ) “ಹೊಂದುತ್ತಾನೆ” ಎಂದು (ಹೇಳಿರುವದು) ವಿಜ್ಞಾನದ ಅಪೇಕ್ಷೆಯಿಂದ³, ಜ್ಞಾನದಿಂದ ಅಮೃತತ್ವವು (ಹೊಸದಾಗಿ) ಹುಟ್ಟತಕ್ಕದ್ದಾಗಿದ್ದರೆ ಕರ್ಮದ ಕಾರ್ಯದಂತೆ (ಅದೂ) ಅನಿತ್ಯವಾಗುತ್ತಿತ್ತು. ಆದ್ದರಿಂದ (ಅದು) ಜ್ಞಾನದಿಂದ ಹುಟ್ಟತಕ್ಕದ್ದಲ್ಲ.

(ಭಾಷ್ಯ)

೧೨೮. ಯದಿ ಚಾತ್ಮನೈವಾಮೃತತ್ವಂ ವಿನದತೇ ಕಿಂ ಪುನರ್ವಿದ್ಯಯಾ ಕ್ರಿಯತ ಇತಿ? ಉಚ್ಯತೇ | ಅನಾತ್ಮವಿಜ್ಞಾನಂ ನಿವರ್ತಯಂತೀ ಸಾ ತನ್ನಿವೃತ್ತ್ಯಾ ಸ್ವಾಭಾವಿಕಸ್ಯ ಅಮೃತತ್ವಸ್ಯ ನಿಮಿತ್ತಮ್ ಇತಿ ಕಲ್ಪ್ಯತೇ | ಯತ ಆಹ- “ವೀರ್ಯಂ ವಿದ್ಯಯಾ ವಿನದತೇ” | ವೀರ್ಯಂ ಸಾಮರ್ಥ್ಯಮ್, ಅನಾತ್ಮಾಧ್ಯಾರೋಪಮಾಯಾಸ್ವಾನ್ತ ಧ್ವಾನ್ತಾನಭಿಭಾವ್ಯಲಕ್ಷಣಂ ಬಲಂ ವಿದ್ಯಯಾ ವಿನದತೇ | ತಚ್ಚ ಕಿಂ ವಿಶಿಷ್ಟಮ್ ? ಅಮೃತಮ್, ಅವಿನಾಶಿ | ಅವಿದ್ಯಾಜಂ ಹಿ ವೀರ್ಯಂ ವಿನಾಶಿ | ವಿದ್ಯಯಾ ಅವಿದ್ಯಾಯಾ ಬಾಧ್ಯತ್ವಾತ್ | ನ ತು ವಿದ್ಯಾಯಾ ಬಾಧಕೋಽಸ್ತಿತಿ ವಿದ್ಯಾಜಮ್ ಅಮೃತಂ ವೀರ್ಯಮ್ | ಅತೋ ವಿದ್ಯಾಮೃತತ್ವೇ ನಿಮಿತ್ತಮಾತ್ರಂ ಭವತಿ | “ನಾಯಮಾತ್ಮಾ ಬಲಹೀನೇನ ಲಭ್ಯಃ” (ಮುಂ.೩-೨-೪) ಇತಿ ಚಾರ್ಥವರ್ಣಕೇ |

1. ಆತ್ಮನು ವಿಷಯನೆಂದೂ ಉಪಾಸ್ಯನೆಂದೂ ಅರಿತುಕೊಂಡರೆ.
2. ಇದು ಟೀಕಾನುಸಾರವಾಗಿ ಕನ್ನಡಿಸಿದ್ದು. “ಮೃತ್ಯುಂ ಪ್ರಾಪ್ನೋತಿ” ಅಥವಾ “ವಿಷಯಾತ್ಮಜ್ಞಾನಂ ಹಿ ಮೃತ್ಯುಂ ಪ್ರಾರಭತೇ” ಎಂದು ಮೂಲವಿದ್ವಿರಬೇಕೆಂದು ತೋರುವದು.
3. ಅರಿತುಕೊಂಡರೆ ಮೊದಲು ಇದ್ದದ್ದೇ ಹೊಸದಾಗಿ ಪ್ರಾಪ್ತವಾದಂತೆ ಆಗುತ್ತದೆ- ಎಂದು ಭಾವ.

ಲೋಕೇಽಪಿ ವಿದ್ಯಾಜಮೇವ ಬಲಮ್ ಅಭಿಭವತಿ ನ ಶರೀರಾದಿಸಾಮರ್ಥ್ಯಂ ಯಥಾ ಹಸ್ತ್ಯಾದೇಃ ॥

(ಭಾಷ್ಯಾರ್ಥ)

(ಶಂಕೆ) :- ಹೀಗೆ ಆತ್ಮನಿಂದಲೇ ಅಮೃತತ್ವವನ್ನು ಹೊಂದುತ್ತಾನೆಂದಾದರೆ ವಿದ್ಯೆಯಿಂದ ಆಗುವದಾದರೂ ಏನು ?

(ಪರಿಹಾರ) :- ಹೇಳುತ್ತೇವೆ (ಕೇಳಿರಿ) : ಆ (ವಿದ್ಯೆಯು) ಅನಾತ್ಮದ ತಿಳಿವಳಿಕೆಯನ್ನು ತೊಲಗಿಸಿ ಅದರ ನಿವೃತ್ತಿಯಿಂದ(ಲೇ) ಸ್ವಾಭಾವಿಕವಾಗಿರುವ ಅಮೃತತ್ವಕ್ಕೆ ಕಾರಣವಾಗಿರುತ್ತದೆಯೆಂದು ಕಲ್ಪಿಸಲಾಗಿದೆ. ಆದ್ದರಿಂದಲೇ (ಮಂತ್ರವು) “ವಿದ್ಯೆಯಿಂದ ವೀರ್ಯವನ್ನು ಹೊಂದುತ್ತಾನೆ”¹ ಎಂದುಹೇಳುತ್ತದೆ. ವೀರ್ಯವೆಂದರೆ ಸಾಮರ್ಥ್ಯವು. ಅನಾತ್ಮವನ್ನು ಹುಟ್ಟುಗಟ್ಟುವದೆಂಬ ಮಾಯೆಯ ಹೃದಯಭ್ರಾಂತಿಯಿಂದ² ಸೋಲಿಸಲಾಗದ ಸ್ವರೂಪವುಳ್ಳ ಬಲವನ್ನು ವಿದ್ಯೆಯಿಂದ ಹೊಂದುತ್ತಾನೆ. ಅದು ಎಂಥ ವಿಶೇಷಣವುಳ್ಳದ್ದು ? ಎಂದರೆ ಅಮೃತವಾದದ್ದು, ನಾಶವಿಲ್ಲದ್ದು³ ಅವಿದ್ಯೆಯಿಂದ ಉಂಟಾಗಿರುವ ವೀರ್ಯವೇ ಏನಾಶಿಯಾಗಿರುವದು ; ಏಕೆಂದರೆ ವಿದ್ಯೆಯಿಂದ ಅವಿದ್ಯೆಯು ಬಾಧಿತವಾಗುತ್ತದೆ. ಆದರೆ ವಿದ್ಯೆಗೆ (ಯಾವ) ಬಾಧಕವೂ ಇರುವದಿಲ್ಲವಾದ್ದರಿಂದ ವಿದ್ಯೆಯಿಂದ ಉಂಟಾಗುವ ವೀರ್ಯವು ಅಮೃತವಾಗಿರುತ್ತದೆ. ಆದ್ದರಿಂದ ವಿದ್ಯೆಯು ಅಮೃತತ್ವಕ್ಕೆ ನಿಮಿತ್ತಮಾತ್ರವಾಗಿರುತ್ತದೆ, (ಅದನ್ನು ಹೊಸದಾಗಿ ಉಂಟುಮಾಡುವದಿಲ್ಲ). “ಈ ಆತ್ಮನು ಬಲಹೀನನಿಗೆ ಸಿಕ್ಕುವವನಲ್ಲ” (ಮುಂ.೩-೨-೪) ಎಂದು ಅರ್ಥವಾದಲ್ಲಿ (ಹೇಳಿಯೂ ಇರುತ್ತದೆ). ಲೋಕದಲ್ಲಿಯೂ ವಿದ್ಯೆಯಿಂದ ಆಗಿರುವ ಬಲವೇ (ಮಿಕ್ಕದ್ದನ್ನು) ಗೆಲ್ಲುತ್ತದೆಯೇ ಹೊರತು ಆನೆಯೇ ಮುಂತಾದವುಗಳ ಶರೀರವೇ ಮುಂತಾದವುಗಳ ಸಾಮರ್ಥ್ಯವು (ಗೆಲ್ಲುವ) ದಿಲ್ಲ.

(ಭಾಷ್ಯ)

೧೨೯. ಅಥವಾ “ಪ್ರತಿಬೋಧವಿದಿತಂ ಮತಮ್” ಇತಿ ಸಕೃದೇವ ಅಶೇಷ ವಿಪರೀತನಿರಸ್ತಸಂಸ್ಕಾರೇಣ (?) ಸ್ವಪ್ನಪ್ರತಿಬೋಧವದ್ ಯದ್ ವಿದಿತಂ ತದೇವ ಮತಂ ಜ್ಞಾತಂ ಭವತೀತಿ । ಅಥವಾ ಗುರೂಪದೇಶಃ ಪ್ರತಿಬೋಧಃ । ತೇನ ವಾ

1. ಪದಭಾಷ್ಯದಲ್ಲಿ ಆತ್ಮನಿಂದ ವೀರ್ಯವನ್ನು ಹೊಂದುತ್ತಾನೆ ಎಂದು ಅನ್ವಯಿಸಿದೆ.
2. ಈ ಸಮಸ್ತಪದಕ್ಕೆ ಟೀಕೆಯಲ್ಲಿ ಕೊಟ್ಟಿರುವ ವಿವರಣೆ ಹೀಗಿದೆ : (ಸ್ವಸ್ಯ ಎಂದರೆ) ತನ್ನ (?) ಅಂತವು ಯಾವ ಧ್ವಾಂತದಿಂದಾಗುವದೋ ಅದು ಸ್ವಾಂತಧ್ವಾಂತವು, ಅನಾತ್ಮರೋಪವು. ಮಾಯೆಯೆಂದರೆ ಪರಮೇಶ್ವರಶಕ್ತಿ; ಜೀವತ್ವನಿಮಿತ್ತವಾದ ಅಜ್ಞಾನವು ಸ್ವಾಂತಧ್ವಾಂತವು (?) - ಈ ಯಾವದರಿಂದಲೂ ಆತ್ಮನು ಸೋಲಿಸಲಾಗದವನಾಗುವದಕ್ಕೆ ಕಾರಣವಾದದ್ದು ವಿದ್ಯೆ.
3. ಪದಭಾಷ್ಯದಲ್ಲಿ ವೀರ್ಯಕ್ಕೆ ಅಮೃತವೆಂಬುದನ್ನು ವಿಶೇಷಣವಾಗಿ ಮಾಡಿಲ್ಲ.

ವಿದಿತಂ ಮತಮಿತಿ | ಉಭಯತ್ರ ಪ್ರತಿಬೋಧಶಬ್ದಪ್ರಯೋಗೋಽಸ್ತಿ
“ಸುಪ್ತಪ್ರತಿಬುದ್ಧಃ”, “ಗುರುಣಾ ಪ್ರತಿಬೋಧಿತಃ” ಇತಿ | ಪೂರ್ವಂ ತು ಯಥಾರ್ಥಮ್ ||

(ಭಾಷ್ಯಾರ್ಥ)

ಅಥವಾ “ಪ್ರತಿಬೋಧವಿದಿತಂ ಮತಮ್” ಎಂಬುದಕ್ಕೆ ಒಂದೇಪಟ್ಟಿಗೆ ಸ್ವಲ್ಪವೂ ಉಳಿಯದಂತೆ ವಿಪರೀತಸಂಸ್ಕಾರವನ್ನು ಬಾಧಿಸಿರುವ (ಜ್ಞಾನದಿಂದ)¹ ಕನಸಿನಿಂದ ಎಚ್ಚತ್ತಂತೆ ಯಾವದು ವಿಧಿತವಾಗುವದೋ ಅದೇ ಮತವು, ಜ್ಞಾತವಾಗುತ್ತದೆ- ಎಂದಾಗಲಿ ; ಅಥವಾ ಗುರುಪದೇಶವೇ ಪ್ರತಿಬೋಧವು ; ಆ (ಪ್ರತಿಬೋಧದಿಂದ) ತಿಳಿದದ್ದೇ (ಸರಿಯಾಗಿ) ಮತವಾಗುತ್ತದೆ ಎಂದಾಗಲಿ (ಅರ್ಥವನ್ನು ಹೇಳಬಹುದು). ಈ ಎರಡು ಅರ್ಥ²ಗಳಲ್ಲಿಯೂ ಪ್ರತಿಬೋಧಶಬ್ದಕ್ಕೆ ಪ್ರಯೋಗವಿದೆ : ಹೇಗೆಂದರೆ “ಸುಪ್ತಪ್ರತಿಬುದ್ಧಃ” (ನಿದ್ರಿಸುತ್ತಿದ್ದು ಎಚ್ಚತ್ತನು), “ಗುರುಣಾ ಪ್ರತಿಬೋಧಿತಃ” (ಗುರುವಿನಿಂದ ಉಪದಿಷ್ಟನಾದನು). ಆದರೆ ಮೊದಲನೆಯ ಅರ್ಥವೇ ಸರಿಯಾದದ್ದು.

ಆತ್ಮನನ್ನು ಇಲ್ಲಿಯೇ ಅರಿಯಬೇಕು

ಇಹ ಚೇದವೇದೀದಥ.... ಭವನ್ತಿ

|| ೫ ||

(ಭಾಷ್ಯ)

೧೩೦. “ಇಹ ಚೇದವೇದೀತ್” ಇತ್ಯವಶ್ಯಕರ್ತವ್ಯತೋಕ್ತಿಃ, ವಿಪರ್ಯಯೇ ವಿನಾಶಶ್ರುತೇಃ | ಇಹ ಮನುಷ್ಯಜನ್ಮನಿ ಸತಿ, ಅವಶ್ಯಮಾತ್ಮಾ ವೇದಿತವ್ಯಃ ಇತ್ಯೇತದ್ ವಿಧೀಯತೇ | ಕಥಮ್ ? ಇಹ ಚೇದವೇದೀತ್ ವಿದಿತವಾನ್ | ಅಥ ಸತ್ಯಂ ಪರಮಾರ್ಥತತ್ವಮ್ ಅಸ್ತ್ಯವಾಪ್ತಮ್ | ತಸ್ಯ ಜನ್ಮ ಸಫಲಮ್ ಇತ್ಯಭಿಪ್ರಾಯಃ | ನ ಚೇದಿಹಾವೇದೀತ್ ನ ವಿದಿತವಾನ್ ವೃಥೈವ ಜನ್ಮ | ಅಪಿ ಚ ಮಹತೀ ವಿನಷ್ಟಿಃ ಮಹಾನ್ ವಿನಾಶೋ ಜನ್ಮಮರಣಪ್ರಬಂದಾವಿಚ್ಛೇದಪ್ರಾಪ್ತಿಲಕ್ಷಣಃ ಸ್ಯಾತ್ | ಯತಃ ತಸ್ಮಾತ್ ಅವಶ್ಯಂ ತದ್ವಿಚ್ಛೇದಾಯ ಜ್ಞೇಯ ಆತ್ಮಾ ||

(ಭಾಷ್ಯಾರ್ಥ)

“ಇಹ ಚೇದವೇದೀತ್” ಎಂಬುದು (ಆತ್ಮಜ್ಞಾನವನ್ನು) ಅವಶ್ಯವಾಗಿ ಮಾಡಿಕೊಳ್ಳಬೇಕೆಂದು ಹೇಳುತ್ತದೆ. ಏಕೆಂದರೆ ಹೀಗಿಲ್ಲದೆಹೋದರೆ ವಿನಾಶವಾಗುವ ದೆಂದು ಶ್ರುತಿಯು (ಹೇಳುತ್ತಿದೆ). ಇಲ್ಲಿ ಎಂದರೆ ಮನುಷ್ಯಜನ್ಮವಿರುವಾಗ ಅವಶ್ಯವಾಗಿ

1. ಟೀಕೆಯಂತೆ ಕನ್ನಡಿಸಿದೆ. ‘ನಿರಸ್ತಾಶೇಷವಿಪರೀತಸಂಸ್ಕಾರೇಣ’ ಎಂದು ಇದ್ದರೆ ಚೆನ್ನಾಗಿತ್ತು. ಇದು ಸದ್ಯೋಮುಕ್ತಿವಾದವೆಂದು ಟೀಕೆಯಲ್ಲಿದೆ. ಈ ವ್ಯಾಖ್ಯಾನವನ್ನು ಪದಭಾಷ್ಯದಲ್ಲಿ ನಿರಾಕರಿಸಿದೆ ಎಂಬುದನ್ನು ಲಕ್ಷ್ಯದಲ್ಲಿಡಬೇಕು.
2. ಸ್ರತಿಬೋಧಶಬ್ದಕ್ಕೆ ಎಚ್ಚರ, ಉಪದೇಶ- ಎಂಬ ಎರಡು ಅರ್ಥಗಳೂ ಇವೆ ಎಂದಭಿಪ್ರಾಯ.

ಆತ್ಮನನ್ನು ತಿಳಿದುಕೊಳ್ಳಬೇಕು ಎಂಬುದನ್ನು ವಿಧಿಸಿರುತ್ತದೆ. ಹೇಗೆಂದರೆ : ಇಲ್ಲಿ ತಿಳಿದುಕೊಂಡರೆ, ತಿಳಿದುಕೊಂಡನಾದರೆ, ಆಗ ಸತ್ಯವಿದೆ ಎಂದರೆ ಪರಮಾರ್ಥತತ್ವವನ್ನು ಪಡೆದಂತಾಯಿತು ; ಅವನ ಜನ್ಮವು ಸಫಲವು ಎಂದಭಿಪ್ರಾಯ. ಇಲ್ಲಿ ಅರಿಯಲಿಲ್ಲವಾದರೆ ಅರಿತುಕೊಳ್ಳಲಿಲ್ಲವಾದರೆ ಜನ್ಮವು ವ್ಯರ್ಥವೇ. ಇದೂಅಲ್ಲದೆ ಮಹತ್ತಾದ ವಿನಷ್ಟಿಯು ಎಂದರೆ ಜನ್ಮಮರಣಗಳ ಸ್ಥಾನಗಳು ಕಡಿವಡೆಯದೆ ಇರುವದರ ಪ್ರಾಪ್ತಿಯೆಂಬ ದೊಡ್ಡ ವಿನಾಶವಾಗುವದು. ಹೀಗಿರುವದರಿಂದ ಅದನ್ನು ಕಡಿದುಹಾಕುವದಕ್ಕಾಗಿ ಅವಶ್ಯವಾಗಿ ಆತ್ಮನನ್ನು ಅರಿತುಕೊಳ್ಳಬೇಕು.

(ಭಾಷ್ಯ)

೧೩೧. ಜ್ಞಾನೇನ ತು ಕಿಂ ಸ್ಯಾತ್ ಇತಿ ? ಉಚ್ಯತೇ | ಭೂತೇಷು ಭೂತೇಷು ಚರಾಚರೇಷು ಸರ್ವೇಷ್ಟಿತ್ಯರ್ಥಃ | ವಿಚಿತ್ಯ ಪೃಥಜ್ಞಿಷ್ಯತ್ಯ | ಏಕಮಾತ್ಮತತ್ತ್ವಂ ಸಂಸಾರಧರ್ಮೈರಸ್ಪೃಷ್ಟಮ್ ಆತ್ಮಭಾವೇನೋಪಲಭ್ಯ ಇತ್ಯರ್ಥಃ | ಅನೇಕಾರ್ಥತ್ವಾದ್ಧಾತೂನಾಮ್ | ನ ಪುನಃ “ಚಿತ್ತ್ವಾ” ಇತಿ ಸಮ್ಭವತಿ, ವಿರೋಧಾತ್ | ಧೀರಾಃ ಧೀಮಂತಃ, ವಿವೇಕಿನಃ, ವಿನಿವೃತ್ತಬಾಹ್ಯವಿಷಯಾಭಿಲಾಷಾಃ | ಪ್ರೇತ್ಯ ಮೃತ್ವಾ ಅಸ್ಮಾಲ್ಲೋಕಾತ್ ಶರೀರಾದ್ಯನಾತ್ಮಲಕ್ಷಣಾದ್, ವ್ಯಾವೃತ್ತಮಮತ್ವಾಹಜ್ಜ್ವಾರಾಃ ಸಂತ ಇತ್ಯರ್ಥಃ | ಅಮೃತಾ ಅಮರಣಧರ್ಮಾಣೋ ನಿತ್ಯವಿಜ್ಞಾನಾಮೃತಸ್ವಭಾವಾ ಏವ ಭವನ್ತಿ ||

(ಭಾಷ್ಯಾರ್ಥ)

ಜ್ಞಾನದಿಂದ ಏನಾಗುವದು ? ಎಂದರೆ ಹೇಳಲಾಗುತ್ತದೆ. ಭೂತಗಳಲ್ಲಿ ಭೂತಗಳಲ್ಲಿ ಚರಾಚರರೂಪವಾದ ಸಮಸ್ತಭೂತಗಳಲ್ಲಿ ಎಂದರ್ಥ. ವಿಚಿತ್ಯ ಎಂದರೆ ಬೇರೆಯಾಗಿ ವಿಂಗಡಿಸಿಕೊಂಡು, ಸಂಸಾರಧರ್ಮಗಳ ಸೋಂಕಿಲ್ಲದ ಒಂದೇ ಆಗಿರುವ ಆತ್ಮತತ್ತ್ವವನ್ನು (ತಮ್ಮ) ಆತ್ಮನೆಂದು ಕಂಡುಕೊಂಡು ಎಂದರ್ಥ. ಏಕೆಂದರೆ ಧಾತುಗಳಿಗೆ ಅನೇಕ ಅರ್ಥಗಳುಂಟು. ಇದಕ್ಕೆ ಬದಲು “ವಿಚಿತ್ಯ” ಎಂಬುದಕ್ಕೆ ರಾಶಿಹಾಕಿ ಎಂದು ಅರ್ಥವನ್ನು ಮಾಡುವದಕ್ಕೆ ಆಗುವದೇಇಲ್ಲ ; ಏಕೆಂದರೆ ಅದು (ಪ್ರಕೃತಕ್ಕೆ) ವಿರುದ್ಧವಾಗುವದು. ಧೀರರಾಗಿ ಎಂದರೆ ಬುದ್ಧಿವಂತರಾಗಿ, ಹೊರಗಿನ ವಿಷಯಗಳಲ್ಲಿ ಅಭಿಲಾಷೆಯನ್ನು ತೊರೆದವರಾಗಿ ಎಂದರ್ಥ. ಪ್ರೇತ್ಯ ಎಂದರೆ ಸತ್ತು.¹ ಈ ಲೋಕದಿಂದ ಶರೀರವೇ ಮುಂತಾದ ಅನಾತ್ಮರೂಪವಾಗಿರುವ ಲೋಕದಿಂದ ನನ್ನದು, ನಾನು ಎಂಬವನ್ನು ಬಿಟ್ಟು ಎಂದರ್ಥ. ಅಮೃತರು ಎಂದರೆ ಮರಣವೆಂಬ ಧರ್ಮವಿಲ್ಲದವರು, ನಿತ್ಯಜ್ಞಾನವಾದ ಅಮೃತಸ್ವಭಾವದವರೇ ಆಗುವರು.

1. ಇದು ಹೆಚ್ಚಿಗೆಯ ಮಾತೆಂದು ತೋರುವದು.

ಮೂರನೆಯ ಖಂಡ

ಯಕ್ಷೋಪಾಖ್ಯಾನದ ಸಂಬಂಧ

(ಭಾಷ್ಯ)

೧೩೨. “ಬ್ರಹ್ಮ ಹ ದೇವೇಭ್ಯಃ” ಇತಿ ಬ್ರಹ್ಮಣೋ ದುರ್ವಿಜ್ಞೇಯತೋಕ್ತಿ ಯುತ್ನಾಧಿಕಾರ್ಯಾರ್ಥಾಃ | ಸಮಾಪ್ತಾ ಬ್ರಹ್ಮವಿದ್ಯಾ ಯದಧೀನಃ ಪುರುಷಾರ್ಥಃ | ಅತ ಊರ್ಧ್ವಮ್ ಅರ್ಥವಾದೇನ ಬ್ರಹ್ಮಣೋ ದುರ್ವಿಜ್ಞೇಯತಾ ಉಚ್ಯತೇ | ತದ್ವಿಜ್ಞಾನೇ ಕಥಂ ನು ನಾಮ ಯತ್ನಮಧಿಕಂ ಕುರ್ಯಾತ್ ಇತಿ ||

(ಭಾಷ್ಯಾರ್ಥ)

“ಬ್ರಹ್ಮ ಹ ದೇವೇಭ್ಯಃ” ಎಂಬ ಗ್ರಂಥದಲ್ಲಿ ಬ್ರಹ್ಮವು ತಿಳಿಯುವದಕ್ಕೆ ಕಷ್ಟವಾದದ್ದು ಎಂದು ಹೇಳಿರುವದು ಯತ್ನವು ಹೆಚ್ಚಾಗಲಿ ಎಂಬುದಕ್ಕಾಗಿ.¹ ಬ್ರಹ್ಮವಿದ್ಯೆಯು ಮುಗಿಯಿತು ; ಪುರುಷಾರ್ಥವು ಅದರ ಅಧೀನವಾಗಿರುತ್ತದೆ. ಇನ್ನುಮೇಲೆ ಅರ್ಥವಾದಮೂಲಕವಾಗಿ ಬ್ರಹ್ಮವು ತಿಳಿಯುವದಕ್ಕೆ ಕಷ್ಟವಾಗಿರುವದು ಎಂದು ಹೇಳಲಾಗುತ್ತದೆ. (ಏಕೆಂದರೆ) ಹೇಗಾದರೂ ಆ ಬ್ರಹ್ಮವನ್ನು ತಿಳಿಯುವದರಲ್ಲಿ ಹೆಚ್ಚಿನ ಯತ್ನವನ್ನು ಸಾಧಕರು ಮಾಡಲಿ ಎಂಬುದೇ (ಉದ್ದೇಶವು).

(ಭಾಷ್ಯ)

೧೩೩. ಶಮಾದ್ಯರ್ಥೋ ವಾಮ್ನಾಯಃ, ಅಭಿಮಾನಶಾತನಾತ್ | ಶಮಾದಿ ವಾ ಬ್ರಹ್ಮವಿದ್ಯಾಸಾಧನಂ ವಿಧಿತ್ಸಿತಮ್, ತದರ್ಥೋಽಯಮರ್ಥವಾದಾಮ್ನಾಯಃ | ನ ಹಿ ಶಮಾದಿಸಾಧನರಹಿತಸ್ಯ ಅಭಿಮಾನರಾಗದ್ವೇಷಾದಿಯುಕ್ತಸ್ಯ ಬ್ರಹ್ಮವಿಜ್ಞಾನೇ ಸಾಮರ್ಥ್ಯಮಸ್ತಿ | ವ್ಯಾವೃತ್ತಬಾಹ್ಯಮಿಥ್ಯಾಪ್ರತ್ಯಯಗ್ರಾಹ್ಯತ್ವಾದ್ ಬ್ರಹ್ಮಣಃ | ಯಸ್ಮಾಚ್ಚ ಅಗ್ನ್ಯಾದೀನಾಂ ಜಯಾಭಿಮಾನಂ ಶಾತಯತಿ ತತಶ್ಚ ಬ್ರಹ್ಮವಿಜ್ಞಾನಂ ದರ್ಶಯತ್ಯಭಿಮಾನೋಪಶಮೇ | ತಸ್ಮಾತ್ ಶಮಾದಿಸಾಧನವಿಧಾನಾರ್ಥೋಽಯಮರ್ಥವಾದ ಇತ್ಯವಸೀಯತೇ ||

(ಭಾಷ್ಯಾರ್ಥ)

ಈ ವೇದವಾಕ್ಯವು ಶಮಾದಿಗಳಿಗೋಸ್ಕರ ಎಂದಾದರೂ (ಹೇಳಬಹುದು). ಏಕೆಂದರೆ (ಇಲ್ಲಿ) ಅಭಿಮಾನವನ್ನು ಕತ್ತರಿಸಿರುತ್ತದೆ. ಶಮವೇ ಮುಂತಾದ

1. ಆಖ್ಯಾಯಿಕೆಯ ಅಭಿಪ್ರಾಯವನ್ನು ಹೇಳುವ ಮುಖ್ಯವಾದ ವಾಕ್ಯಭಾಗಗಳನ್ನು ಕಪ್ಪಕ್ಷರದಲ್ಲಿ ಅಚ್ಚುಮೂಡಿಸಿದೆ; ಪದಭಾಷ್ಯದಲ್ಲಿ ವರ್ಣಿಸಿರುವ ಬಗೆಯು ಇದಕ್ಕಿಂತ ತೀರ ಬೇರೆಯಾಗಿದೆ ಎಂಬುದು ಸ್ಪಷ್ಟ.

ಬ್ರಹ್ಮವಿದ್ಯಾಸಾಧನವನ್ನು (ಇಲ್ಲಿ) ವಿಧಿಸಬೇಕೆಂದಿರುತ್ತದೆ ; ಅದಕ್ಕಾಗಿಯೇ ಈ ಅರ್ಥವಾದವನ್ನು ಹೇಳುವ ವೇದವಾಕ್ಯವು (ಬಂದಿದೆ). ಶಮವೇ ಮುಂತಾದ ಸಾಧನವಿಲ್ಲದೆ ಅಭಿಮಾನ, ರಾಗ, ದ್ವೇಷ- ಮುಂತಾದವುಗಳಿಂದೊಡಗೂಡಿರುವಾತನಿಗೆ ಬ್ರಹ್ಮವಿಜ್ಞಾನದಲ್ಲಿ ಸಾಮರ್ಥ್ಯವಿರುವದೇ ಇಲ್ಲ. ಏಕೆಂದರೆ ಹೊರಗಿನ (ವಿಷಯದ) ಮಿಥ್ಯಾಜ್ಞಾನವನ್ನು ಬಿಟ್ಟು ಹಿಂತಿರುಗಿದವರಿಗೇ ಬ್ರಹ್ಮವು ತಿಳಿಯಬರುವಂಥದ್ದು. ಮತ್ತು ಅಗ್ನಿಯೇ ಮೊದಲಾದವರ (ನಾವು) ಗೆದ್ದೆವೆಂಬ ಅಭಿಮಾನವನ್ನು ಕತ್ತರಿಸಿರುತ್ತದೆ ; ಆಮೇಲೆ ಅಭಿಮಾನವು ಹೋದಮೇಲೆಯೇ ಬ್ರಹ್ಮವಿಜ್ಞಾನವನ್ನು (ಅವರಿಗೆ) ತಿಳಿಸಿಕೊಟ್ಟಿರುತ್ತದೆ. ಆದ್ದರಿಂದಲೂ ಶಮವೇ ಮುಂತಾದ ಸಾಧನಗಳನ್ನು ವಿಧಾನಮಾಡುವದಕ್ಕೆ ಈ ಅರ್ಥವಾದವು ಬಂದಿದೆ ಎಂದು ನಿಶ್ಚಯವಾಗುತ್ತದೆ.

(ಭಾಷ್ಯ)

೧೩೪. ಸಗುಣೋಪಾಸನಾರ್ಥೋ ವಾ, ಅಪೋದಿತತ್ವಾತ್ | “ನೇದಂ ಯದಿದಮುಪಾಸತೇ” (೨-೫, ೬, ೭, ೮, ೯) ಇತ್ಯುಪಾಸ್ಯತ್ವಂ ಬ್ರಹ್ಮಣೋಽಪೋದಿತಮ್ | ಅಪೋದಿತತ್ವಾದನುಪಾಸ್ಯತ್ವೇ ಪ್ರಾಪ್ತೇ ತಸ್ಯೈವ ಬ್ರಹ್ಮಣಃ ಸಗುಣತ್ವೇನ, ಅಧಿದೈವಮ್ ಅಧ್ಯಾತ್ಮಂ ಚ, ಉಪಾಸನಂ ವಿಧಾತವ್ಯಮ್- ಇತ್ಯೇವಮರ್ಥೋ ವಾ| “ಇತ್ಯಧಿದೈವತಮ್” (೪-೪), “ತದ್ವನಮಿತ್ಯುಪಾಸಿತವ್ಯಮ್” (೪-೬) ಇತಿ ಹಿ ವಕ್ಷ್ಯತಿ||

(ಭಾಷ್ಯಾರ್ಥ)

ಅಥವಾ ಸಗುಣೋಪಾಸನೆಯನ್ನು (ವಿಧಿಸು)ವದಕ್ಕೆ ಎಂದಾದರೂ ಹೇಳಬಹುದು ; ಏಕೆಂದರೆ (ಅದನ್ನು ಹಿಂದೆ) ನಿಷೇಧಿಸಿರುತ್ತದೆ. “ಯಾವದನ್ನು ಇದೆಂದು ಉಪಾಸನೆಮಾಡುತ್ತಾರೋ ಇದು (ಬ್ರಹ್ಮ)ವಲ್ಲ” (೨-೫...) ಎಂದು ಬ್ರಹ್ಮಕ್ಕೆ ಉಪಾಸ್ಯತ್ವವನ್ನು ನಿಷೇಧಿಸಿರುತ್ತದೆ. (ಹಾಗೆ) ನಿಷೇಧಿಸಿರುವದರಿಂದ (ಬ್ರಹ್ಮವನ್ನು) ಉಪಾಸನೆಮಾಡತಕ್ಕದ್ದಲ್ಲ ಎಂದು ಪ್ರಾಪ್ತವಾಯಿತಾದ್ದರಿಂದ ಅದೇ ಬ್ರಹ್ಮಕ್ಕೆ ಅಧಿದೈವವಾಗಿಯೂ ಅಧ್ಯಾತ್ಮವಾಗಿಯೂ ಸಗುಣವಾಗಿ ಉಪಾಸನೆಯನ್ನು ವಿಧಿಸಬೇಕಾಗಿರುತ್ತದೆ. ಈ ಪ್ರಯೋಜನಕ್ಕಾಗಿ (ಮುಂದಿನ ಭಾಗವು ಬಂದಿದೆ) ಎಂದಾದರೂ (ಹೇಳಬಹುದು). ಏಕೆಂದರೆ “ಹೀಗೆ ಅಧಿದೈವತವು” (೪-೪), “ತದ್ವನವೆಂದು ಉಪಾಸನೆಮಾಡಬೇಕು” (೪-೬) ಎಂದೇ ಮುಂದೆಹೇಳಿರುತ್ತದೆ.

ಬ್ರಹ್ಮಶಬ್ದದ ಅರ್ಥ

(ಭಾಷ್ಯ)

೧೩೫. “ಬ್ರಹ್ಮ” ಇತಿ ಪರಃ, ಲಿಜ್ಞಾತ್ | ನ ಹ್ಯನ್ಯತ್ರ ಪರಾದೀಶ್ವರಾತ್ ನಿತ್ಯಸರ್ವಜ್ಞಾತ್ ಪರಿಭೂಯಾಗ್ನ್ಯಾದೀನ್ ತೃಣಂ ವಜ್ರೀಕರ್ತುಂ ಸಾಮರ್ಥ್ಯಮಸ್ತಿ |

“ತನ್ನ ಶಶಾಕ ದಗ್ಧಮ್” (೩-೬) ಇತ್ಯಾದಿಲಿಜ್ಜಾತ್ ಬ್ರಹ್ಮಶಬ್ದವಾಚ್ಯ ಈಶ್ವರ ಇತ್ಯವಸೀಯತೇ | ನ ಹ್ಯನ್ಯಥಾ ಅಗ್ನಿಸ್ತುಣಂ ದಗ್ಧಂ ನೋತ್ಸಹತೇ, ವಾಯುರ್ವಾ ಆದಾತುಮ್ | ಈಶ್ವರೇಚ್ಛಯಾ ತು ತೃಣಮಪಿ ವಜ್ರೇಭವತೀತ್ಯುಪಪದ್ಯತೇ ||

(ಭಾಷ್ಯಾರ್ಥ)

(ಇಲ್ಲಿ) ಬ್ರಹ್ಮ ಎಂದರೆ ಪರಮೇಶ್ವರನು, ಏಕೆಂದರೆ (ಅವನ) ಗುರುತಿರುತ್ತದೆ. ನಿತ್ಯಸರ್ವಜ್ಞನಾದ ಪರಮೇಶ್ವರನನ್ನು ಬಿಟ್ಟರೆ ಮಿಕ್ಕ ಯಾರಿಗೂ ಅಗ್ನಿಯೇ ಮೊದಲಾದವರನ್ನು ತಿರಸ್ಕರಿಸಿ ತೃಣವನ್ನುವಜ್ರವಾಗಿ ಮಾಡಲು ಸಾಮರ್ಥ್ಯವಿರುವದೇ ಇಲ್ಲ. “ಅದನ್ನು ಸುಡಲಾರದೆಹೋದನು” (೩-೬) ಎಂದು ಮುಂತಾದ (ಈಶ್ವರನ) ಗುರುತು ಇರುವದರಿಂದ ಬ್ರಹ್ಮಶಬ್ದದಿಂದ (ಇಲ್ಲಿ) ಹೇಳಿರುವದು ಈಶ್ವರನನ್ನೇ ಎಂದು ನಿಶ್ಚಯವಾಗುತ್ತದೆ. ಹಾಗಿಲ್ಲದಿದ್ದರೆ ಅಗ್ನಿಯು ಹುಲ್ಲುಕಡ್ಡಿಯನ್ನು ಸುಡಲಾರನೆಂದು ಹೇಳಲಾಗುವದಿಲ್ಲ, ವಾಯುವು (ಅದನ್ನು) ಎತ್ತಿಕೊಳ್ಳಲಾರನೆಂದೂ ಹೇಳಲಾಗುವದಿಲ್ಲ. (ಆದರೆ) ಈಶ್ವರನ ಇಚ್ಛೆಯಿಂದ ಹುಲ್ಲುಕಡ್ಡಿಯೂ ವಜ್ರವಾಗುತ್ತದೆ ಎಂಬುದು ಯುಕ್ತವಾಗಿದೆ.

ಈಶ್ವರಸಿದ್ಧಿ

(ಭಾಷ್ಯ)

೧೩೬. ತತ್ತಿದ್ಧಿರ್ಜಗತೋ ನಿಯತಪ್ರವೃತ್ತೇಃ | ಶ್ರುತಿಸ್ಮೃತಿಪ್ರಸಿದ್ಧಿಭಿರ್ನಿತ್ಯ ಸರ್ವವಿಜ್ಞಾನೇ ಈಶ್ವರೇ ಸರ್ವಾತ್ಮನಿ ಸರ್ವಶಕ್ತೌ ಸಿದ್ಧೇಽಪಿ ಶಾಸ್ತ್ರಾರ್ಥನಿಶ್ಚಯಾರ್ಥಮುಚ್ಯತೇ | ತಸ್ಯೈಶ್ವರಸ್ಯ ಸದ್ಭಾವಸಿದ್ಧಿಃ ಕುತೋ ಭವತೀತಿ ? ಉಚ್ಯತೇ | ಯದಿದಂ ಜಗತ್ ದೇವಗನ್ಧರ್ವಯಕ್ಷರಕ್ಷಃಪಿತೃಪಿಶಾಚಾದಿಲಕ್ಷಣಂ ದ್ಯುವಿಯ-ತ್ಪೃಥಿವ್ಯಾದಿತ್ಯಚನ್ದ್ರಗ್ರಹನಕ್ಷತ್ರವಿಚಿತ್ರಂ ವಿವಿಧಪ್ರಾಣ್ಯುಪಭೋಗಯೋಗ್ಯಸ್ಥಾನ ಸಾಧನಸಮ್ಪನ್ನಿ ತದತ್ಯನ್ತಕುಶಲಶಿಲ್ಪಿಭಿರಪಿ ದುರ್ನಿರ್ಮಾಣಮ್ ದೇಶಕಾಲ ನಿಮಿತ್ತಾನುರೂಪನಿಯತಪ್ರವೃತ್ತಿನಿವೃತ್ತಿಕ್ರಮಮ್ ಏತದ್ಭೋಕ್ತೃಕರ್ಮವಿಭಾಗಜ್ಞ ಪ್ರಯತ್ನಪೂರ್ವಕಂ ಭವಿತುಮರ್ಹತಿ | ಕಾರ್ಯತೇ ಸತಿ ಯಥೋಕ್ತಲಕ್ಷಣತ್ವಾತ್, ಗೃಹಪ್ರಾಸಾದರಥಶಯನಾಸನಾದಿವತ್ | ವಿಪಕ್ಷೇ ಆತ್ಮಾದಿವತ್ ||

(ಭಾಷ್ಯಾರ್ಥ)

ಜಗತ್ತು ನಿಯತವಾಗಿ ತೊಡಗುತ್ತಿರುವದರಿಂದ ಆ (ಈಶ್ವರನ) ಸಿದ್ಧಿಯಾಗುತ್ತದೆ. ಶ್ರುತಿ, ಸ್ಮೃತಿ, (ಲೋಕ)ಪ್ರಸಿದ್ಧಿ- ಇವುಗಳಿಂದ ಎಲ್ಲವನ್ನೂ (ತಿಳಿಯುವ) ನಿತ್ಯಜ್ಞಾನವುಳ್ಳ ಸರ್ವಾತ್ಮನಾದ ಸರ್ವಶಕ್ತಿಗಳುಳ್ಳ ಈಶ್ವರನು ಸಿದ್ಧನಾಗಿರುತ್ತಾನಾದರೂ ಶಾಸ್ತ್ರಾರ್ಥವನ್ನು ನಿಶ್ಚಯಿಸುವದಕ್ಕಾಗಿ (ಈ

ಅನುಮಾನವನ್ನು ಹೇಳುತ್ತೇವೆ. ಆ ಈಶ್ವರನ ಸಿದ್ಧಿಯು ಏತರಿಂದ ಆಗುತ್ತದೆ? ಎಂದರೆ ಹೇಳುತ್ತೇವೆ. ದೇವತೆಗಳು, ಗಂಧರ್ವರು, ಯಕ್ಷರು, ರಾಕ್ಷಸರು, ಪಿತೃಗಳು, ಪಿಶಾಚಗಳು- ಮುಂತಾದ (ಪ್ರಾಣಿಗಳ) ಸ್ವರೂಪವಾಗಿಯೂ ಸ್ವರ್ಗ, ಆಕಾಶ, ಪೃಥಿವಿ, ಆದಿತ್ಯ, ಚಂದ್ರ, ಗ್ರಹಗಳು, ನಕ್ಷತ್ರಗಳು- ಇವುಗಳಿಂದ ವಿಚಿತ್ರವಾಗಿಯೂ ಇರುವ ಈ ಜಗತ್ತೆಂಬುದಿದೆಯಲ್ಲ, ಅದು ಅತ್ಯಂತ ಕುಶಲರಾದ ಶಿಲ್ಪಿಗಳಿಗೂ ನಿರ್ಮಿಸುವದಕ್ಕೆ ಆಗದ್ದಾಗಿ ದೇಶ, ಕಾಲ, ನಿಮಿತ್ತ- ಇವುಗಳಿಗೆ ಅನುಗುಣವಾಗಿ ಗೊತ್ತಾದ ಪ್ರವೃತ್ತಿ, ನಿವೃತ್ತಿ- ಇವುಗಳ ಕ್ರಮವುಳ್ಳದ್ದಾಗಿರುತ್ತದೆಯಷ್ಟೆ ? ಇದು ಭೋಕ್ತೃಗಳ ಕರ್ಮಗಳ ವಿಂಗಡವನ್ನು ಬಲ್ಲಾತನ ಪ್ರಯತ್ನಪೂರ್ವಕವಾಗಿ ಆದದ್ದಾಗಿರಬೇಕು. ಏಕೆಂದರೆ ಇದು ಕಾರ್ಯವಾಗಿ ಮೇಲೆ ವರ್ಣಿಸಿದ ರೂಪವುಳ್ಳದ್ದಾಗಿದೆ. ಇದಕ್ಕೆ ಮನೆ, ಉಪ್ಪರಿಗೆ, ರಥ, ಹಾಸಿಗೆ, ಆಸನ- ಮುಂತಾದವುಗಳು ದೃಷ್ಟಾಂತವು¹ ; ಇದಕ್ಕೆ ವಿರುದ್ಧವಾದ ದೃಷ್ಟಾಂತಗಳು ಆತ್ಮನೇ ಮೊದಲಾದವುಗಳು.²

ಕರ್ಮವೇ ಫಲವನ್ನು ಕೊಡಲಾರದು

(ಭಾಷ್ಯ)

೧೩೨. ಕರ್ಮಣ ಏವೇತಿ ಚೇತ್ | ನ | ಪರತನ್ಮಸ್ಯ ನಿಮಿತ್ತಮಾತ್ರತ್ವಾತ್ | ಯದಿದಮ್ ಉಪಭೋಗವೈಚಿತ್ರ್ಯಂ ಪ್ರಾಣಿನಾಮ್, ತತ್ಸಾಧನವೈಚಿತ್ರ್ಯಂ ಚ, ದೇಶಕಾಲನಿಮಿತ್ತಾನುರೂಪನಿಯತಪ್ರವೃತ್ತಿನಿವೃತ್ತಿಕ್ರಮಂ ಚ (?) ತನ್ನ ನಿತ್ಯ ಸರ್ವಜ್ಞಕರ್ತೃಕಮ್ | ಕಿಂ ತರ್ಹಿ ಕರ್ಮಣ ಏವ, ತಸ್ಯಾಚಿನ್ಮಪ್ರಭಾವತ್ವಾತ್, - ಸರ್ವೈಶ್ಚ ಫಲಹೇತುತ್ವಾಭ್ಯುಪಗಮಾತ್ | ಸತಿ ಕರ್ಮಣಃ ಫಲಹೇತುತ್ವೇ ಕಿಮಿಶ್ವರಾದಿಕಕಲ್ಪನಯಾ ಇತಿ ನ ನಿತ್ಯಸ್ಯೇಶ್ವರಸ್ಯ ನಿತ್ಯಸರ್ವಜ್ಞಶಕ್ತೇಃ ಫಲಹೇತುತ್ವಂ ಚೇತಿ (?) ಚೇತ್ | ನ ಕರ್ಮಣ ಏವೋಪಭೋಗ ವೈಚಿತ್ರ್ಯಾದ್ಯುಪಪದ್ಯೇತ | ಕಸ್ಮಾತ್? ಕರ್ತೃತನ್ಮತ್ವಾತ್ ಕರ್ಮಣಃ | ಚಿತಿಮತ್ಪ್ರಯತ್ನನಿರ್ವೃತ್ತಂ ಹಿ ಕರ್ಮ | ತತ್ಪ್ರಯತ್ನೋಪರಮಾದುಪರತಂ ಸತ್, ದೇಶಾನ್ತರೇ ಕಾಲಾನ್ತರೇ ವಾ ನಿಯತನಿಮಿತ್ತವಿಶೇಷಾಪೇಕ್ಷಂ ಕರ್ತುಃ ಫಲಂ ಜನಯಿಷ್ಯತೀತಿ ನ ಯುಕ್ತಮ್

1. ಮನೆಯೇ ಮುಂತಾದವುಗಳನ್ನು ಇದನ್ನು ಇಂಥವನಿಗಾಗಿ ಹೀಗೆ ಮಾಡಬೇಕು- ಎಂದು ತಿಳಿದೇ ಮಾಡುತ್ತಾರೆ. ಅವು ಕಾರ್ಯವೂ ವೈಚಿತ್ರ್ಯದಿಂದಕೂಡಿಯೂ ಇರುತ್ತವೆ. ಅದರಂತೆಯೇ ಜಗತ್ತು ಕಾರ್ಯವಾಗಿ ವೈಚಿತ್ರ್ಯದಿಂದ ಕೂಡಿರುವದರಿಂದ ಅದನ್ನು ಭೋಕ್ತೃಕರ್ಮವಿಭಾಗವನ್ನು ಬಲ್ಲ ಈಶ್ವರನೇ ಮಾಡಿರಬೇಕು.
2. ಆತ್ಮನು ಕಾರ್ಯವಲ್ಲ, ವೈಚಿತ್ರ್ಯದಿಂದ ಕೂಡಿಯೂ ಇಲ್ಲ ; ಏಕೆಂದರೆ ಅವನ ವಿಭಾಗವನ್ನರಿತಾತನು ಮಾಡಿರುವದಿಲ್ಲವೆಂದು ಭಾವ. ಆದಿಶಬ್ದದಿಂದ ಏನನ್ನು ಹೇಳಿದ್ದಾರೆಂಬುದು ತಿಳಿಯುವಂತಿಲ್ಲ. 'ಆಕಾಶವೇ ಮೊದಲಾದದ್ದು' ಎಂಬ ಟೀಕೆಯು ಸರಿಯಲ್ಲ.

ಅನಪೇಕ್ಷ್ಯಾನ್ಯದಾತ್ಮನಃ ಪ್ರಯೋಕ್ತು | ಕರ್ತೃವ ಫಲಕಾಲೇ ಪ್ರಯೋಕ್ತಾ ಇತಿ ಚೇತ್ |
 “ಮಯಾ ನಿರ್ವರ್ತಿತೋಽಸಿ, ತ್ವಾಂ ಪ್ರಯೋಕ್ಷ್ಯೇ ಫಲಾಯ ಯದಾತ್ಮಾನುರೂಪಂ
 ಫಲಮ್” ಇತಿ | ನ | ದೇಶಕಾಲನಿಮಿತ್ತವಿಶೇಷಾನಭಿಜ್ಞತ್ವಾತ್ | ಯದಿ ಹಿ ಕರ್ತಾ
 ದೇಶವಿಶೇಷಾಭಿಜ್ಞಃ ಸನ್ ಸ್ವಾತನ್ತ್ರೀಣ ಕರ್ಮ ನಿಯುಂಜ್ಞಾತ್, ತತೋಽನಿಷ್ಪಫಲಸ್ಯ
 ಅಪ್ರಯೋಕ್ತಾ ಸ್ಯಾತ್ ||

(ಭಾಷ್ಯಾರ್ಥ)

“ಕರ್ಮದ್ವೇ ಆಗಲಿ” ಎಂದರೆ ಆಗಲಾರದು. ಏಕೆಂದರೆ ಪರತಂತ್ರವಾಗಿರುವ (ಕರ್ಮವು) ನಿಮಿತ್ತಮಾತ್ರವಾಗಿರುತ್ತದೆ.

(ಆಕ್ಷೇಪದ ವಿವರ) :- ಪ್ರಾಣಿಗಳ ಉಪಯೋಗದ ವೈಚಿತ್ರ್ಯವು, ಅದಕ್ಕೆ ಬೇಕಾದ ಸಾಧನಗಳ ವೈಚಿತ್ರ್ಯವು, ದೇಶಕಾಲನಿಮಿತ್ತಗಳಿಗೆ ಅನುಗುಣವಾಗಿ ಗೊತ್ತಾದ ಪ್ರವೃತ್ತಿನಿವೃತ್ತಿಕ್ರಮ- ಇದು ನಿತ್ಯವಾದ ಸರ್ವಜ್ಞನಿಂದಾಗಿರುವದಲ್ಲ, ಮತ್ತೇನೆಂದರೆ ಕರ್ಮದಿಂದಲೇ ಆದದ್ದು. ಏಕೆಂದರೆ ಆ (ಕರ್ಮ)ಕ್ಕೆ ಅಚಿಂತ್ಯವಾದ ಶಕ್ತಿಯಿರುತ್ತದೆ ; (ಅದು) ಫಲಕ್ಕೆ ಕಾರಣವೆಂದು ಎಲ್ಲರೂ ಒಪ್ಪಿರುತ್ತಾರೆ. (ಹೀಗೆ) ಕರ್ಮವೇ ಫಲಕ್ಕೆ ಕಾರಣವಾಗಿರುವಲ್ಲಿ ಈಶ್ವರನನ್ನು ಅಧಿಕವಾಗಿ ಕಲ್ಪಿಸುವದರಿಂದ ಏನು ಪ್ರಯೋಜನ? (ಏನೂ ಇಲ್ಲ)ವಾದ್ದರಿಂದ ನಿತ್ಯಸರ್ವಜ್ಞಶಕ್ತಿಯಿಂದ ಕೂಡಿರುವ ನಿತ್ಯವಾದ ಈಶ್ವರನು ಫಲಕ್ಕೆ ಕಾರಣನು ಎಂಬುದು ಸಿದ್ಧಿಸುವದಿಲ್ಲವಲ್ಲ! ¹

(ಪರಿಹಾರದ ವಿವರ) :- ಕರ್ಮದಿಂದಲೇ ಉಪಭೋಗವೈಚಿತ್ರ್ಯವೇ ಮುಂತಾದದ್ದು ಹೊಂದಲಾರದು. ಏಕೆಂದರೆ, ಕರ್ಮವು ಕರ್ತೃವಿಗೆ ಅಧೀನವಾಗಿರುತ್ತದೆ. ಚೈತನ್ಯವುಳ್ಳಾತನ ಪ್ರಯತ್ನದಿಂದಲೇ ಕರ್ಮವು ಆಗುವದಾದರಿಂದ ಆತನ ಪ್ರಯತ್ನವು ನಿಲ್ಲುತ್ತಲೂ (ತಾನೂ) ನಿಂತುಹೋಗಿದ್ದು ಮತ್ತೊಂದು ದೇಶಕಾಲದಲ್ಲಿ ಅಥವಾ ಮತ್ತೊಂದು ಕಾಲದಲ್ಲಿ ಗೊತ್ತಾದ ಆಯಾ ನಿಮಿತ್ತವನ್ನು ಬಯಸಿಕೊಂಡೇ ಕರ್ತೃವಿಗೆ ಫಲವನ್ನುಂಟುಮಾಡುವದು. ಆದಕಾರಣ ತನ್ನನ್ನು ಪ್ರೇರಿಸುವ ಮತ್ತೊಂದನ್ನು ಬಯಸದೆ (ಅದು) ತನ್ನನ್ನು ತಾನೇ (ಫಲವನ್ನು ಕೊಡುವದಕ್ಕೆ) ಪ್ರೇರಿಸುವದು ಎನ್ನುವದು ಸರಿಯಲ್ಲ.

(ಶಂಕೆ) :- ಕರ್ತೃವೇ ಫಲಕಾಲದಲ್ಲಿ ಪ್ರೇರಿಸುವವನು. “ನನ್ನಿಂದ ನೀನು ಆಗಿರುತ್ತೀಯೆ ; ನಿನ್ನನ್ನು ನಿನ್ನ ಯೋಗ್ಯತೆಗೆ ಅನುಗುಣವಾದ ಫಲವನ್ನು ಕೊಡುವಂತೆ ಪ್ರೇರಿಸುತ್ತಿದ್ದೇನೆ” ಎಂದು (ಅವನು ಪ್ರೇರಿಸಬಹುದಲ್ಲ) !

1. ‘ಚೇತ್’ ಎಂದು ಸಂಗ್ರಹವಾಗಿ ಹೇಳಿದ್ದನ್ನೇ ಮತ್ತೆ ವಿವರಿಸಿ ಹೇಳುವದು ಈ ವಾಕ್ಯಭಾಷ್ಯದ ಶೈಲಿಯಾಗಿದೆ.

(ಪರಿಹಾರ) :- ಆಗದು. ಏಕೆಂದರೆ (ಅವನಿಗೆ) ದೇಶ, ಕಾಲ, ಆಯಾ ನಿಮಿತ್ತ- ಇವುಗಳು ತಿಳಿಯವು. ಕರ್ತೃವು ದೇಶ(ವೇ ಮುಂತಾದ) ಆಯಾ (ನಿಮಿತ್ತ)ವನ್ನು ಬಲ್ಲವನಾಗಿ ಸ್ವತಂತ್ರನಾಗಿ ಕರ್ಮವನ್ನು ಕಟ್ಟುಮಾಡುವಂತಿದ್ದರೆ ಆಗ ಅನಿಷ್ಟವಾದ ಫಲವನ್ನು (ಕೊಡುವಂತೆ) ಅವನು ಪ್ರೇರಿಸದೆ ಇರಬೇಕಾಗುವದು.

(ಭಾಷ್ಯ)

೧೩೮. ನ ಚ ನಿರ್ನಿಮಿತ್ತಂ ತದನಿಚ್ಛಯಾ ಆತ್ಮಸಮವೇತಂ ತಚ್ಚರ್ಮವದ್ ವಿಕರೋತಿ ಕರ್ಮ | ನ ಚಾತ್ಮಕೃತಮ್ ಅಕರ್ತೃಸಮವೇತಮ್ ಅಯಸ್ಯಾನ್ತಮಣವದಾ ಕ್ರಷ್ಟ್ಯ ಭವತಿ, ಪ್ರಧಾನಕರ್ತೃಸಮವೇತತ್ವಾತ್ ಕರ್ಮಣಃ | ಭೂತಾಶ್ರಯಮ್ ಇತಿ ಚೇತ್ | ನ | ಸಾಧನತ್ವಾತ್ | ಕರ್ತೃಕ್ರಿಯಾಯಾಃ ಸಾಧನಭೂತಾನಿ ಭೂತಾನಿ ಕ್ರಿಯಾಕಾಲೇ ಅನುಭೂತವ್ಯಾಪಾರಾಣಿ ಸಮಾಪ್ತೌ ಚ ಹಲಾದಿವತ್ ಕರ್ತ್ರಾ ಪರಿತ್ಯಕ್ತಾನಿ ನ ಫಲಂ ಕಾಲಾಂತರೇ ಕರ್ತುಮ್ ಉತ್ಸಹಂತೇ | ನ ಹಿ ಹಲಂ ಕ್ಷೇತ್ರಾದ್ ಪ್ರೀಹೀನ್ ಗೃಹಂ ಪ್ರವೇಶಯತಿ | ಭೂತಕರ್ಮಣೋಶ್ಚಾಚೇತನತ್ವಾತ್ ಸ್ವತಃ ಪ್ರವೃತ್ತಾನುಪಪತ್ತಿಃ | ವಾಯುವತ್ ಇತಿ ಚೇತ್ | ನ | ಅಸಿದ್ಧತ್ವಾತ್ | ನ ಹಿ ವಾಯೋರಚಿತಿಮತಃ ಸ್ವತಃ ಪ್ರವೃತ್ತಿಃ ಸಿದ್ಧಾ | ರಥಾದಿಷ್ಟದರ್ಶನಾತ್ ||

(ಭಾಷ್ಯಾರ್ಥ)

ಆತ್ಮನಲ್ಲಿ ನಿತ್ಯಸಂಬಂಧವಾಗಿರುವ ಕರ್ಮವು ಆತನ ಇಚ್ಛೆಯಿಲ್ಲದೆ ಚರ್ಮದಂತೆ (ತಾನೇ) ವಿಕಾರವನ್ನು ಹೊಂದುವದೆಂದು ಹೇಳುವದೂ ಸರಿಯಲ್ಲ. ತಾನು ಮಾಡಿದ್ದನ್ನು ಕರ್ತೃವಿನ ಸಂಬಂಧವೇ ಇಲ್ಲದೆ (ತಾನೊಂದೇ) ಸೂಜಿಗಲ್ಲಿನಂತೆ ಎಳೆದುಕೊಳ್ಳುವದೆಂತಲೂ ಹೇಳುವದು ಸರಿಯಲ್ಲ ; ಏಕೆಂದರೆ ಕರ್ಮವೆಂಬುದು ಮುಖ್ಯವಾಗಿರುವ ಕರ್ತೃ(ಕಾರಕಕ್ಕೆ) ನಿತ್ಯಸಂಬಂಧವಾಗಿರುತ್ತದೆ.

(ಶಂಕೆ) :- ಭೂತಗಳನ್ನು ಆಶ್ರಯಿಸಿಕೊಂಡು (ಕರ್ಮವು ಫಲವನ್ನು) ಕೊಡಲಿ!

(ಪರಿಹಾರ) :- ಹಾಗಲ್ಲ. ಏಕೆಂದರೆ (ಅವು) ಸಾಧನವಾಗಿರುತ್ತವೆ. ಭೂತಗಳು ಕರ್ತೃವಿನ ಕ್ರಿಯೆಗೆ ಸಾಧನವಾಗಿದ್ದು, ಕ್ರಿಯಾಕಾಲದಲ್ಲಿ (ತಮ್ಮ) ವ್ಯಾಪಾರಗಳನ್ನು ಅನುಭವಿಸಿದ ಮೇಲೆ ನೇಗಿಲೇ ಮುಂತಾದವುಗಳಂತೆ ಅವನ್ನು ಕರ್ತೃವು ಬಿಟ್ಟುಬಿಟ್ಟು ಬಳಿಕ ಕಾಲಾಂತರದಲ್ಲಿ ಫಲವನ್ನುಂಟುಮಾಡುವದಕ್ಕೆ ಶಕ್ತವಾಗಲಾರವು. ನೇಗಿಲು ಗದ್ದೆಯಿಂದ ಬತ್ತವನ್ನು ಮನೆಗೆ ತಂದು ಕೊಡುವದಿಲ್ಲವಷ್ಟೆ? ಇದಲ್ಲದೆ ಭೂತಗಳೂ ಕರ್ಮವೂ ಅಚೇತನ-ವಾಗಿರುವದರಿಂದ ತಾವೇ (ವ್ಯಾಪಾರ) ಮಾಡಲಾರವು.

(ಶಂಕೆ) :- ಗಾಳಿಯಂತೆ (ತಾವೇ ವ್ಯಾಪಾರ) ಮಾಡಬಹುದಲ್ಲವೆ?

(ಪರಿಹಾರ) :- ಆಗದು. ಏಕೆಂದರೆ (ಗಾಳಿಯಲ್ಲೂ ಅದು) ಸಿದ್ಧವಾಗಿಲ್ಲ. ಜಡವಾಗಿರುವ ಗಾಳಿಯು ತಾನೇ ವ್ಯಾಪಾರಮಾಡುವದೆಂಬುದು ಸಿದ್ಧವಾಗಿಲ್ಲ ; ಏಕೆಂದರೆ (ಜಡವಾಗಿರುವ) ರಥವೇ ಮುಂತಾದವುಗಳಲ್ಲಿ (ತಾವೇ ವ್ಯಾಪಾರಮಾಡುವದು) ಕಂಡುಬಂದಿರುವದಿಲ್ಲ.

ಈಶ್ವರನೇ ಫಲದಾತನು, ಕರ್ಮವಲ್ಲ

(ಭಾಷ್ಯ)

೧೩೯. ಶಾಸ್ತ್ರಾತ್ ಕರ್ಮಣ ಏವೇತಿ ಚೇತ್ | ಶಾಸ್ತ್ರಂ ಹಿ ಕ್ರಿಯಾತಃ ಫಲಸಿದ್ಧಿಮಾಹ ನೇಶ್ವರಾದೇಃ “ಸ್ವರ್ಗಕಾಮೋ ಯಜೇತ” ಇತ್ಯಾದಿ | ನ ಚ ಪ್ರಮಾಣಾಧಿಗತತ್ವಾದಾನರ್ಥಕಂ ಯುಕ್ತಮ್ | ನ ಚೇಶ್ವರಾಸ್ತಿತ್ವೇ ಪ್ರಮಾಣಾನ್ತರ ಮಸ್ತಿ ಇತಿ ಚೇತ್ | ನ | ದೃಷ್ಟನ್ಯಾಯಹಾನಾನುಪಪತ್ತೇಃ | ಕ್ರಿಯಾ ಹಿ ದ್ವಿವಿಧಾ ದೃಷ್ಟಫಲಾ, ಅದೃಷ್ಟಫಲಾ ಚ | ದೃಷ್ಟಫಲಾಪಿ ದ್ವಿವಿಧಾ ಅನನ್ತರಫಲಾ, ಕಾಲಾನ್ತರ ಫಲಾ ಚ | ಅನನ್ತರಫಲಾ ಗತಿಭುಜಿಲಕ್ಷಣಾ | ಕಾಲಾನ್ತರಫಲಾ ಕೃಷಿಸೇವಾದಿ ಲಕ್ಷಣಾ | ತತ್ರಾನ್ತರಫಲಾ ಫಲಾಪವರ್ಗಿಣ್ಯೇವ | ಕಾಲಾನ್ತರಫಲಾ ತು ಉತ್ಪನ್ನ ಪ್ರದ್ವಂಸಿನೀ | ಆತ್ಮ (?) ಸೇವ್ಯಾದ್ಯಧೀನಂ ಹಿ ಕೃಷಿಸೇವಾದೇಃ ಫಲಂ ಯತಃ | ನ ಚೋಭಯನ್ಯಾಯವ್ಯತಿರೇಕೇಣ ಸ್ವತನ್ತ್ರಂ ಕರ್ಮ, ತತೋ ವಾ ಫಲಂ ದೃಷ್ಟಮ್, ತಥಾ ಚ ಕರ್ಮಫಲಪ್ರಾಪ್ತೌ ನ ದೃಷ್ಟನ್ಯಾಯಹಾನಮ್ ಉಪಪದ್ಯತೇ | ತಸ್ಮಾತ್ ಶಾನ್ತೇ ಯಾಗಾದಿಕರ್ಮಣಿ ನಿತ್ಯಃ ಕರ್ತೃಕರ್ಮಫಲವಿಭಾಗಜ್ಞ ಈಶ್ವರಃ ಸೇವ್ಯಾದಿ ವದ್ ಯಾಗಾದ್ಯನುರೂಪಫಲದಾತಾ ಉಪಪದ್ಯತೇ | ಸ ಚಾತ್ಮಭೂತಃ ಸರ್ವಸ್ಯ ಸರ್ವಕ್ರಿಯಾಫಲಪ್ರತ್ಯಯಸಾಕ್ಷೀ ನಿತ್ಯವಿಜ್ಞಾನಸ್ವಭಾವಃ ಸಂಸಾರಧರ್ಮೈರ ಸಂಸ್ಪೃಷ್ಠಃ ||

(ಭಾಷ್ಯಾರ್ಥ)

(ಶಂಕೆ) :- ಶಾಸ್ತ್ರದ (ಆಧಾರ) ದಿಂದ ಕರ್ಮದಿಂದಲೇ¹ (ಫಲ) ವೆಂದಾ ಗುತ್ತದೆಯಲ್ಲ! “ಸ್ವರ್ಗಕಾಮನಾದವನು ಯಾಗಮಾಡಬೇಕು” ಎಂಬುದೇ ಮುಂತಾದ ಶಾಸ್ತ್ರವು ಕರ್ಮದಿಂದ ಫಲಸಿದ್ಧಿಯಾಗುವದೆಂದು ಹೇಳುತ್ತದೆಯೇ ಹೊರತು, ಈಶ್ವರನೇ ಮುಂತಾದದ್ದರಿಂದ (ಆಗುವದೆಂದು) ಹೇಳುವದಿಲ್ಲ. ಪ್ರಮಾಣ ದಿಂದ ತಿಳಿಯಬಂದಿರುವದರಿಂದ (ಕರ್ಮವು) ನಿರರ್ಥಕವೆಂಬುದು ಸರಿಯಾಗು ವದೂ ಇಲ್ಲ. ಈಶ್ವರನಿದಾನೆಂಬುದಕ್ಕೆ ಬೇರೆಯ ಪ್ರಮಾಣವೂ ಇಲ್ಲವಲ್ಲ.

1. ಇದು ಪೂರ್ವಮೀಮಾಂಸಕರ ಪಕ್ಷ. ಸೂ. ಭಾ. ೩-೨-೪೦.

(ಪರಿಹಾರ) :- ಹಾಗಲ್ಲ. ಏಕೆಂದರೆ ಅನುಭವದಲ್ಲಿ ಕಂಡಿರುವ ನ್ಯಾಯವನ್ನು ಕೈಬಿಡುವದು ಸರಿಯಲ್ಲ. ಕ್ರಿಯೆಯೆಂಬುದು (ಇಲ್ಲಿಯೇ) ಕಾಣುವ ಫಲವುಳ್ಳದ್ದೆಂದು (ಇಲ್ಲಿ) ಕಾಣದಿರುವ ಫಲವುಳ್ಳದ್ದೆಂದೂ ಎರಡು ಬಗೆಯಾಗಿರುತ್ತದೆ. (ಇಲ್ಲಿಯೇ) ಕಾಣುವ ಫಲವುಳ್ಳ ಕ್ರಿಯೆಯೂ ಎರಡು ಬಗೆಯಾಗಿದೆ. (ಒಂದು) ಕೂಡಲೆ ಫಲವಾಗತಕ್ಕದ್ದು, (ಇನ್ನೊಂದು) ಕಾಲಾಂತರದಲ್ಲಿ ಫಲವಾಗತಕ್ಕದ್ದು- ನಡೆಯುವದು, ಊಟಮಾಡುವದು- ಇಂಥ ಕ್ರಿಯೆಗೆ ಕೂಡಲೆ ಫಲವಾಗುತ್ತದೆ. ಬೇಸಾಯ, ಸೇವೆ-ಮುಂತಾದ ರೂಪದ ಕ್ರಿಯೆಗೆ ಕಾಲಾಂತರದಲ್ಲಿ ಫಲವಾಗುತ್ತದೆ. ಇವೆರಡರಲ್ಲಿ ಕೂಡಲೇ ಫಲವನ್ನು ಕೊಡುವ (ಕ್ರಿಯೆಯು) ಫಲವನ್ನು (ಕೊಟ್ಟಬಳಿಕ) ನಾಶವಾಗುತ್ತದೆ ; ಕಾಲಾಂತರದಲ್ಲಿ ಫಲವನ್ನು ಕೊಡುವ (ಕ್ರಿಯೆ)ಯಾದರೋ ಹುಟ್ಟಿದಕೂಡಲೆ ನಾಶವಾಗುತ್ತದೆ. ಏಕೆಂದರೆ ಬೇಸಾಯ, ಸೇವೆ-ಮುಂತಾದವುಗಳ ಫಲವು ತನ್ನಿಂದ¹ ಸೇವಿಸಲ್ಪಡುವವನೇ ಮುಂತಾದವರ ಅಧೀನವಾಗಿರುತ್ತದೆ. ಈ ಎರಡು ಬಗೆಯನ್ನು ಬಿಟ್ಟರೆ (ಬೇರೊಂದು) ಸ್ವತಂತ್ರವಾದ ಕರ್ಮವಾಗಲಿ ಅದರಿಂದ ಫಲವಾಗುವದಾಗಲಿ ಕಂಡುಬಂದಿರುವದಿಲ್ಲ. ಹೀಗಿರುವದರಿಂದ ಕರ್ಮದ ಫಲವನ್ನು ಪಡೆಯುವ ವಿಷಯಕ್ಕೆ ಕಂಡಿರುವ ನ್ಯಾಯವನ್ನು ಬಿಡುವದು ಯುಕ್ತವಾಗುವದಿಲ್ಲ. ಆದಕಾರಣ ಯಾಗವೇ ಮುಂತಾದ ಕರ್ಮವು ಮುಗಿದಮೇಲೆ ನಿತ್ಯನೂ ಕರ್ತ, ಕರ್ಮ, ಫಲ-ಇವುಗಳ ವಿಂಗಡವನ್ನು ಬಲ್ಲವನೂ ಆದ ಈಶ್ವರನು ಸೇವಿಸಲ್ಪಡುವ ಪುರುಷನೇ ಮುಂತಾದವರಂತೆ ಯಾಗಾದಿಗಳಿಗೆ ಅನುಗುಣವಾದ ಫಲವನ್ನು ಕೊಡುವನು ಎಂಬುದೇ ಯುಕ್ತವಾಗಿದೆ. ಆ ಈಶ್ವರನು ಎಲ್ಲರಿಗೂ ಆತ್ಮನಾಗಿರುವನು, ಎಲ್ಲಾ ಕರ್ಮಗಳಿಗೂ ಅವುಗಳ ಫಲಗಳಿಗೂ ಮತ್ತು ಎಲ್ಲಾ ಪ್ರತ್ಯಯಗಳಿಗೂ ಸಾಕ್ಷಿಯು, ನಿತ್ಯವಿಜ್ಞಾನಸ್ವರೂಪನು, ಯಾವ ಸಂಸಾರಧರ್ಮಗಳೂ ಸೋಂಕದವನು.

(ಭಾಷ್ಯ)

೧೪೦. ಶ್ರುತೇಶ್ಚ | “ನ ಲಿಪ್ಯತೇ ಲೋಕದುಃಖೇನ ಬ್ಯಾಹಃ” (ಕ.೨-೨- ೧೧)
 “ಜರಾಂ ಮೃತ್ಯುಮತ್ಯೇತಿ” (ಬೃ.೩-೫-೧), “ವಿಜರೋ ವಿಮೃತ್ಯುಃ” (ಛಾಂ.೮-೨-೧),
 “ಸತ್ಯಕಾಮಃ ಸತ್ಯಸಂಕಲ್ಪಃ” (ಛಾಂ.೮-೨-೧), “ಏಷ ಸರ್ವೇಶ್ವರಃ” (ಬೃ.೪-೪-೩೨),
 “ಪುಣ್ಯಂ ಕರ್ಮ ಕಾರಯತಿ” (?ಕೌ.೩-೯), “ಅನಶ್ನನ್ನನ್ಯೋ ಅಭಿಚಾಕಶೀತಿ”
 (ಮುಂ.೩-೧-೧), “ಏತಸ್ಯ ವಾ ಅಕ್ಷರಸ್ಯ ಪ್ರಶಾಸನೇ” (ಬೃ.೩-೮-೯) ಇತ್ಯಾದ್ಯಾ
 ಅಸಂಸಾರಿಣ ಏಕಸ್ಯಾತ್ಮನೋ ನಿತ್ಯಮುಕ್ತಸ್ಯ ಸಿದ್ಧೌ ಶ್ರುತಯಃ | ಸ್ಮೃತಯಶ್ಚ ಸಹಸ್ರಶೋ

1. ತಾನು ಮತ್ತು ತನ್ನಿಂದ ಸೇವಿಸಲ್ಪಡುವವನು ಎಂದೂ ಅರ್ಥಮಾಡಬಹುದು. ಮುಂದೆ ೧೪೧ನೆಯ ಭಾಷ್ಯಭಾಗವನ್ನು ನೋಡಿರಿ.

ವಿದ್ಯಂತೇ | ನ ಚಾರ್ಥವಾದಾಃ ಶಕ್ಯಂತೇ ಕಲ್ಪಯಿತುಮ್ | ಅನನ್ಯಯೋಗಿತ್ವೇ ಸತಿ
ವಿಜ್ಞಾನೋತ್ಪಾದಕತ್ವಾತ್ | ನ ಚೋತ್ಪನ್ನಂ ವಿಜ್ಞಾನಂ ಬಾಧ್ಯತೇ ||

(ಭಾಷ್ಯಾರ್ಥ)

ಶ್ರುತಿಯಿಂದಲೂ (ಈ ವಿಷಯವು ಸಿದ್ಧವಾಗುತ್ತದೆ). “ಕಲ್ಪಿತವಾದದ್ದಕ್ಕೆಲ್ಲ
ಹೊರಚ್ಚಾಗಿರುವ (ಈಶ್ವರನು) ಲೋಕದುಃಖದಿಂದ ಲಿಪ್ತನಾಗುವದಿಲ್ಲ”
(ಕ.೨-೨-೧೧), “ಮುಪ್ಪನ್ನೂ ಸಾವನ್ನೂ ಮೀರಿರುತ್ತಾನೆ” (ಬೃ.೩-೫-೧),
“ಮುಪ್ಪಿಲ್ಲದವನು, ಸಾವಿಲ್ಲದವನು” (ಛಾಂ.೮-೨-೧), “ಸತ್ಯಕಾಮನು,
ಸತ್ಯಸಂಕಲ್ಪನು” (ಛಾಂ.೮-೨-೧), “ಈತನು ಸರ್ವೇಶ್ವರನು” (ಬೃ.೪-೪-೨೨),
“ಪುಣ್ಯಕರ್ಮವನ್ನು ಮಾಡಿಸುತ್ತಾನೆ” (?ಕೌ. ೩-೯), “ಮತ್ತೊಂದು
(ಪಕ್ಷಿಯು) ತಿನ್ನದೆ ನೋಡುತ್ತಿರುತ್ತದೆ” (ಮುಂ.೩-೧-೧), “ಈ ಅಕ್ಷರನಾದ
(ಪರಮೇಶ್ವರನ) ಅಪ್ಪಣೆಯಿಂದಲೇ (ಸೂರ್ಯ ಚಂದ್ರರು ನಿಂತಿರುವರು)”
(ಬೃ.೩-೮-೯)- ಇವೇ ಮುಂತಾದ ಶ್ರುತಿಗಳು ಅಸಂಸಾರಿಯೂ ಅದ್ವಿತೀಯನೂ
ನಿತ್ಯಮುಕ್ತನೂ ಆದ ಆತ್ಮನ ಸಿದ್ಧಿಗೆ (ಪ್ರಮಾಣವಾಗಿರುತ್ತವೆ). ಸ್ಮೃತಿಗಳೂ
ಸಾವಿರಾರು ಇರುತ್ತವೆ, (ಇವುಗಳು) ಅರ್ಥವಾದವೆಂದು ಕಲ್ಪಿಸುವದಕ್ಕೂ
ಆಗುವಂತಿಲ್ಲ ; ಏಕೆಂದರೆ (ಇವು) ಮತ್ತೊಂದು (ವಿಧಿಗೆ) ಶೇಷವಾಗಿರುವದಿಲ್ಲ,
(ಸ್ವತಂತ್ರವಾಗಿ) ಜ್ಞಾನವನ್ನುಂಟುಮಾಡುತ್ತಿವೆ, ಉಂಟಾದ ಜ್ಞಾನವು ಬಾಧಿತವೂ
ಆಗುವದಿಲ್ಲ.

(ಭಾಷ್ಯ)

೧೪೧. ಅಪ್ರತಿಷೇಧಾಚ್ಚ | ನ ಚ “ಈಶ್ವರೋ ನಾಸ್ತಿ” ಇತಿ ನಿಷೇಧೋಽಸ್ತಿ |
ಪ್ರಾಪ್ತ್ಯಭಾವಾದಿತಿ ಚೇತ್ | ನ | ಉಕ್ತತ್ವಾತ್ | “ನ ಹಿಂಸ್ಯಾತ್” (?) ಇತಿವತ್
ಪ್ರಾಪ್ತ್ಯಭಾವಾತ್ ಪ್ರತಿಷೇಧೋ ನಾರಭ್ಯತೇ ಇತಿ ಚೇತ್ | ನ | ಈಶ್ವರಸದ್ಭಾವೇ
ನ್ಯಾಯಸ್ಯೋಕ್ತತ್ವಾತ್ | ಅಥವಾ “ಅಪ್ರತಿಷೇಧಾತ್” ಇತಿ ಕರ್ಮಣಃ ಫಲದಾನೇ
ಈಶ್ವರಕಾಲಾದೀನಾಂ ನ ಪ್ರತಿಷೇಧೋಽಸ್ತಿ | ನ ಚ ನಿಮಿತ್ತಾಂತರನಿರಪೇಕ್ಷಂ
ಕೇವಲೇನ ಕರ್ತೃವ ಪ್ರಯುಕ್ತಂ ಫಲದಂ ದೃಷ್ಟಮ್ | ನ ಚ ವಿನಿಷ್ಕೋಽಪಿ ಯಾಗಃ
ಕಾಲಾಂತರೇ ಫಲದೋ ಭವತಿ | ಸೇವ್ಯಬುದ್ಧಿವತ್ ಸೇವಕೇನ ಸರ್ವಜ್ಞೇಶ್ವರಬುದ್ಧಿ
ತು ಸಂಸ್ಕೃತಾಯಾಂ ಯಾಗಾದಿಕರ್ಮಣಾ, ವಿನಿಷ್ಕೋಽಪಿ ಕರ್ಮಣಿ ಸೇವ್ಯಾದಿವೇಶ್ವ
ರಾತ್ ಫಲಂ ಕರ್ತುರ್ಭವತೀತಿ ಯುಕ್ತಮ್ | ನ ತು ಪುನಃ ಪದಾರ್ಥಾ
ವಾಕ್ಯಶತೇನಾಪಿ ದೇಶಾಂತರೇ ಕಾಲಾಂತರೇ ವಾ ಸ್ವಂ ಸ್ವಂ ಸ್ವಭಾವಂ ಜಹತಿ | ನ ಹಿ
ದೇಶಕಾಲಾಂತರೇಷು ಚಾಗ್ನಿರನುಷ್ಣೋ ಭವತಿ | ಏವಂ ಕರ್ಮಣೋಽಪಿ ಕಾಲಾಂತರೇ
ಫಲಂ ದ್ವಿಪ್ರಕಾರಮೇವೋಪಲಭ್ಯತೇ | ಬೀಜಕ್ಷೇತ್ರಸಂಸ್ಕಾರಪರಿರಕ್ಷಾ

ವಿಜ್ಞಾನವತ್ಕರ್ತೃಪೇಕ್ಷಫಲಂ ಕೃಷ್ಯಾದಿ, ವಿಜ್ಞಾನವತ್ಸೇವ್ಯಬುದ್ಧಿಸಂಸ್ಕಾರಾಪೇಕ್ಷಫಲಂ ಚ ಸೇವಾದಿ | ಯಾಗಾದೇಃ ಕರ್ಮಣಸ್ತಥಾವಿಜ್ಞಾನವತ್ಕರ್ತೃಪೇಕ್ಷಫಲತ್ವಾನು ಪಪತ್ತ್ಯಾ ಕಾಲಾಂತರಫಲತ್ವಾತ್ ಕರ್ಮದೇಶಕಾಲನಿಮಿತ್ತವಿಪಾಕವಿಭಾಗಜ್ಞ ಬುದ್ಧಿಸಂಸ್ಕಾರಾಪೇಕ್ಷಂ ಫಲಂ ಭವಿತುಮರ್ಹತಿ | ಸೇವಾದಿಕರ್ಮಾನುರೂಪ ಫಲಜ್ಞಸೇವ್ಯಬುದ್ಧಿಸಂಸ್ಕಾರಾಪೇಕ್ಷಫಲಸ್ಯೇವ | ತಸ್ಮಾತ್ ಸಿದ್ಧಃ ಸರ್ವಜ್ಞಃ ಈಶ್ವರಃ ಸರ್ವಜನ್ತುಬುದ್ಧಿಕರ್ಮಫಲವಿಭಾಗಸಾಕ್ಷೀ | “ಸರ್ವಭೂತಾನ್ತರಾತ್ಮಾ” (ಶ್ವೇ.೬-೧೧), “ಯತ್ಸಾಕ್ಷಾದಪರೋಕ್ಷಾದ್ ಬ್ರಹ್ಮ ಯ ಆತ್ಮಾ ಸರ್ವಾನ್ತರಃ” (ಬೃ.೩-೪-೧) ಇತಿ ಶ್ರುತೇಃ | ಸ ಏವ ಚಾತ್ರಾತ್ಮಾ ಜನ್ಮನಾಮ್ | “ನಾನ್ಯೋಽತೋಽಸ್ತಿ ದ್ರಷ್ಟಾ.... ಶ್ರೋತಾ... ಮನ್ತಾ.... ವಿಜ್ಞಾತಾ” (ಬೃ.೩-೨-೨೩), “ನಾನ್ಯದತೋಽಸ್ತಿ ವಿಜ್ಞಾತೃ” (ಬೃ.೩-೮-೧೧)- ಇತ್ಯಾದ್ಯಾತ್ಮಾನ್ತರಪ್ರತಿಷೇಧಶ್ರುತೇಃ | “ತತ್ತ್ವಮಸಿ” (ಛಾಂ.೬-೮) ಇತಿ ಚಾತ್ಮತ್ವೋಪದೇಶಾತ್ | ನ ಹಿ ಮೃತ್ತಿಣ್ಣಃ ಕಾಂಕ್ಷುನಾತ್ಮತ್ವೇನೋಪದಿಶ್ಯತೇ ||

(ಭಾಷ್ಯಾರ್ಥ)

ಪ್ರತಿಷೇಧಮಾಡದೆ ಇರುವದರಿಂದಲೂ (ಹೀಗೆಂದು ತಿಳಿಯಬೇಕು). ಈಶ್ವರನು ಇಲ್ಲವೆಂದು (ಶಾಸ್ತ್ರದಲ್ಲಿ) ಅಲ್ಲಗಳೆದಿರುವದೂ ಇಲ್ಲ. ಪ್ರಾಪ್ತಿಯಿಲ್ಲದ್ದ ರಿಂದ (ಅಲ್ಲಗಳೆದಿಲ್ಲ) ಎಂದರೆ ಅದು ಸರಿಯಲ್ಲ ; ಏಕೆಂದರೆ (ಅದಕ್ಕೆ ಆಗಲೇ) ಉತ್ತರವನ್ನು ಹೇಳಿದ್ದಾಗಿದೆ.

(ಶಂಕೆಯ ವಿವರ) :- (ಯಾವ ಪ್ರಾಣಿಗಳನ್ನೂ) “ಹಿಂಸೆಮಾಡಬಾರದು” (?) ಎಂಬಂತೆ (ಈಶ್ವರನಿದಾನೆಂದು ಹೇಳಿದ) ಪ್ರಾಪ್ತಿಯಿಲ್ಲದ್ದರಿಂದ (ಶಾಸ್ತ್ರದಲ್ಲಿ) ಈಶ್ವರನಿಲ್ಲವೆಂದು ನಿಷೇಧವನ್ನು ಹೇಳಿಲ್ಲ.

(ಪರಿಹಾರದ ವಿವರ) :- ಹಾಗಲ್ಲ. ಈಶ್ವರನಿದಾನೆಂಬುದಕ್ಕೆ ನ್ಯಾಯವನ್ನು ಆಗಲೆ ಹೇಳಿದ್ದಾಗಿದೆ¹; (ಆದ್ದರಿಂದ ಈಶ್ವರಸಿದ್ಧಿಯಾಗಿರುತ್ತದೆ.)

ಅಥವಾ “ಪ್ರತಿಷೇಧಮಾಡದೆ ಇರುವದರಿಂದಲೂ” ಎಂಬ (ಸಂಗ್ರಹವಾಕ್ಯಕ್ಕೆ ಇನ್ನೊಂದು ವಿವರಣೆಯನ್ನೂ ಕೊಡಬಹುದು) : ಕರ್ಮವು ಫಲವನ್ನು ಕೊಡಬೇಕಾದರೆ ಈಶ್ವರ, ಕಾಲ- ಮುಂತಾದವು (ಕಾರಣವಲ್ಲ)ವೆಂದು ನಿಷೇಧಿಸಿರುವದಿಲ್ಲ ; (ಆದ್ದರಿಂದಲೂ ಈಶ್ವರನು ಸಿದ್ಧಿಸುತ್ತಾನೆ). ಮತ್ತೆ ಯಾವದೊಂದು ನಿಮಿತ್ತವನ್ನೂ ಬಯಸದೆ ಬರಿಯ ಕರ್ತೃವಿನಿಂದಲೇ ಪ್ರೇರಿತವಾಗಿ (ಕರ್ಮವು) ಫಲವನ್ನು ಕೊಟ್ಟದ್ದನ್ನು (ನಾವು) ಕಂಡಿರುವದಿಲ್ಲ.

1. ಈಶ್ವರನಿದಾನೆಂದು ಮೊದಲು ಯಾವ ಪ್ರಮಾಣದಿಂದಲಾದರೂ ಸಿದ್ಧವಾಗಿದ್ದರೆ ಅದನ್ನು ಇಲ್ಲವೆಂದು ಶಾಸ್ತ್ರವು ಅಲ್ಲಗಳೆಯಬಹುದಾಗಿತ್ತು ಎಂಬ ಪೂರ್ವಪಕ್ಷಕ್ಕೆ ಇದು ಉತ್ತರ. ಈಶ್ವರನನ್ನು ಅರ್ಥಾಪತ್ತಿಪ್ರಮಾಣದಿಂದ ಇಲ್ಲಿ ಸಾಧಿಸಿದಂತೆ ಆಗುತ್ತದೆ.

ಯಾಗವು (ತಾನು) ನಾಶವಾದ ಬಳಿಕವೂ ಕಾಲಾಂತರದಲ್ಲಿ ಫಲವನ್ನು ಕೊಡುತ್ತದೆ (ಎಂದು ಹೇಳುವದಕ್ಕೆ) ಬರುವದಿಲ್ಲ. (ಇದಕ್ಕೆ ಬದಲು) ಸೇವ್ಯನಾದ (ಪುರುಷನ) ಬುದ್ಧಿಯನ್ನು ಸೇವಕನು (ಸಂಸ್ಕಾರ ಮಾಡುವಂತೆ) ಯಾಗವೇ ಮುಂತಾದ ಕರ್ಮದಿಂದ ಸರ್ವಜ್ಞನಾದ ಈಶ್ವರನ ಬುದ್ಧಿಯು ಸಂಸ್ಕಾರವನ್ನು ಹೊಂದುತ್ತದೆ (ಎಂಬ ನಮ್ಮ ಪಕ್ಷದಲ್ಲಿ)ಯೋ ಎಂದರೆ, ಕರ್ಮವು ನಷ್ಟವಾದರೂ ಸೇವ್ಯ (ಪುರುಷನಿಂದ ಫಲವುಂಟಾಗುವಂತೆ) ಈಶ್ವರನಿಂದ (ಕರ್ಮವನ್ನು) ಮಾಡಿದವನಿಗೆ ಫಲವಾಗುವದು ಎಂಬುದು ಯುಕ್ತವಾಗುತ್ತದೆ. ಹಾಗಲ್ಲದೆ ನೂರು ವಾಕ್ಯಗಳ ಪ್ರಮಾಣ ಬಲವಿದ್ದರೂ ಪದಾರ್ಥಗಳು ದೇಶಾಂತರದಲ್ಲಿ ಅಥವಾ ಕಾಲಾಂತರದಲ್ಲಿ ತಮ್ಮತಮ್ಮ ಸ್ವಭಾವವನ್ನು ಬಿಡಲಾರವು. ದೇಶಾಂತರದಲ್ಲಿ ಅಥವಾ ಕಾಲಾಂತರಗಳಲ್ಲಿ ಬೆಂಕಿಯು ಬಿಸಿಯಲ್ಲದೆ ಹೋಗುವದಿಲ್ಲವಷ್ಟೆ? ಇದರಂತೆ ಕರ್ಮಕ್ಕೂ ಫಲವು ಕಾಲಾಂತರದಲ್ಲಿ(ಯೂ) ಎರಡು ಬಗೆಯೇ ಆಗಿ ಕಾಣಬರುವದು : ಬೀಜವನ್ನೂ ಹೊಲವನ್ನೂ ಸಂಸ್ಕಾರಮಾಡುವದು ಮತ್ತು ಕಾಪಾಡಿಕೊಳ್ಳುವದು- ಎಂಬ ತಿಳಿವಳಿಕೆಯುಳ್ಳ ಕರ್ತೃವನ್ನಪೇಕ್ಷಿಸಿ ಫಲವನ್ನು ಕೊಡುವ ಕೃಷ್ಯಾದಿ(ಕರ್ಮವೊಂದು ಬಗೆ) ; (ಮಾಡಿದ್ದನ್ನು) ತಿಳಿದಿರುವ ಸೇವ್ಯ(ಪುರುಷನ) ಬುದ್ಧಿಸಂಸ್ಕಾರವನ್ನಪೇಕ್ಷಿಸಿ ಫಲವನ್ನುಕೊಡುವ ಸೇವೆಯೇ ಮುಂತಾದ (ಕರ್ಮವೊಂದು ಬಗೆ). ಯಾಗವೇ ಮುಂತಾದ ಕರ್ಮಕ್ಕೆ ಹಿಂದೆ ಹೇಳಿದ ತಿಳಿವಳಿಕೆಯುಳ್ಳ ಕರ್ತೃವನ್ನಪೇಕ್ಷಿಸಿ ಫಲವನ್ನು ಕೊಡುವದೆಂಬುದು ಯುಕ್ತವಲ್ಲವಾಗಿ ಕಾಲಾಂತರದಲ್ಲಿ ಫಲವು ಆಗಬೇಕಾಗಿರುವದರಿಂದ ಕರ್ಮ, ದೇಶ, ಕಾಲ, ನಿಮಿತ್ತ, ವಿಪಾಕ- ಇವುಗಳ ವಿವೇಕವನ್ನು ಬಲ್ಲಾತನ ಬುದ್ಧಿಯ ಸಂಸ್ಕಾರವನ್ನಪೇಕ್ಷಿಸಿಯೇ (ಅದಕ್ಕೆ) ಫಲವಾಗಬೇಕಾಗಿರುವದು. ಸೇವೆಯೇ ಮುಂತಾದ ಕರ್ಮಕ್ಕೆ ಅನುಗುಣವಾದ ಫಲ(ವಿಂಥದ್ದೆಂಬುದನ್ನು) ಬಲ್ಲಸೇವ್ಯ (ಪುರುಷನ) ಬುದ್ಧಿಸಂಸ್ಕಾರವನ್ನಪೇಕ್ಷಿಸಿ ಫಲವನ್ನು ಕೊಡುವ (ಕರ್ಮ)ದಂತೆಯೇ (ಇದಕ್ಕೂ ಆಗಬೇಕಾಗಿದೆ). ಆದಕಾರಣ ಸರ್ವಜ್ಞನೂ ಸರ್ವಪ್ರಾಣಿಗಳ ಬುದ್ಧಿಗೂ ಕರ್ಮಫಲಗಳ ವಿಭಾಗಕ್ಕೂ ಸಾಕ್ಷಿಯಾಗಿರುವ ಈಶ್ವರನು (ಈ ರೀತಿಯಲ್ಲಿ) ಸಿದ್ಧನಾಗುತ್ತಾನೆ. “ಎಲ್ಲಾ ಪ್ರಾಣಿಗಳಿಗೂ ಅಂತರಾತ್ಮನು” (ಶ್ವೇ.೬-೧೧), “ಯಾವದು ನೇರಾಗಿ ಅಪರೋಕ್ಷವಾಗಿರುವ ಬ್ರಹ್ಮವೋ, ಯಾವನು ಎಲ್ಲದಕ್ಕೂ ಒಳಗಿರುವ ಆತ್ಮನೋ....” (ಬೃ.೩-೪-೧) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. ಆ (ಈಶ್ವರನೇ) ಇಲ್ಲಿ ಪ್ರಾಣಿಗಳಿಗೆಲ್ಲ ಆತ್ಮನಾಗಿರುತ್ತಾನೆ. “ಆತನಿಗಿಂತ ಬೇರೆ ನೋಡುವಾತನಿಲ್ಲ, ಕೇಳುವಾತನಿಲ್ಲ, ಆಲೋಚಿಸುವಾತನಿಲ್ಲ, ಅರಿಯುವಾತನಿಲ್ಲ” (ಬೃ.೩-೨-೨೩), “ಇದಕ್ಕಿಂತ ಬೇರೆ ಅರಿಯುವದು ಇಲ್ಲ”

(ಬೃ.೩-೮-೧೧)- ಎಂಬುದೇ ಮುಂತಾದ ಬೇರೊಬ್ಬ ಆತ್ಮನನ್ನು ಅಲ್ಲಗಳೆಯುವ ಶ್ರುತಿ ಇದಕ್ಕೆ ಪ್ರಮಾಣವು. ಇದಲ್ಲದೆ “ಅದೇ ನೀನಾಗಿರುವೆ” (ಛಾಂ.೬-೮) ಎಂದು (ಈಶ್ವರ ನನ್ನು) ಆತ್ಮನೆಂದು ಉಪದೇಶಿಸಿರುವದರಿಂದಲೂ (ಹೀಗೆಂದು ತಿಳಿಯಬೇಕು). ಮಣ್ಣಿನ ಮುದ್ದೆಯನ್ನು ಚಿನ್ನದ ಆತ್ಮನೆಂದು (ಯಾರೂ) ಉಪದೇಶಿಸುವದಿಲ್ಲವಷ್ಟೆ. (ಅದರಂತೆಯೇ ಇಲ್ಲಿಯೂ ತಿಳಿಯಬೇಕು).

ಈಶ್ವರನಿಗೂ ಜೀವರಿಗೂ ಭೇದವಿಲ್ಲ

(ಭಾಷ್ಯ)

೧೪೨. ಜ್ಞಾನಶಕ್ತಿ ಕರ್ಮೋಪಾಸ್ಯೋಪಾಸಕಶುದ್ಧಾಶುದ್ಧಮುಕ್ತಾಮುಕ್ತ ಭೇದಾದಾತ್ಮಭೇದ ಏವೇತಿ ಚೇತ್ | ನ | ಭೇದದೃಷ್ಟ್ಯಪವಾದಾತ್ | ಯದುಕ್ತಂ ಸಂಸಾರಿಣ ಈಶ್ವರಾದನನ್ಯಾಃ ಇತಿ | ತನ್ನ, ಕಿಂ ತರ್ಹಿ ಭೇದ ಏವ ಸಂಸಾರ್ಯಾತ್ಮನಾಮ್ | ಕಸ್ಮಾತ್ ? ಲಕ್ಷಣಭೇದಾತ್, ಅಶ್ವಮಹಿಷವತ್ | ಕಥಂ ಲಕ್ಷಣಭೇದ ಇತಿ ? ಉಚ್ಯತೇ | ಈಶ್ವರಸ್ಯ ತಾವನ್ನಿತ್ಯಂ ಸರ್ವವಿಷಯಂ ಜ್ಞಾನಮ್, ಸವಿತ್ಯಪ್ರಕಾಶವತ್ | ತದ್ವಿಪರೀತಂ ಸಂಸಾರಿಣಾಮ್, ಖದ್ಯೋತಸ್ಯೇವ | ತಥೈವ ಶಕ್ತಿಭೇದೋಽಪಿ | ನಿತ್ಯಾ ಸರ್ವವಿಷಯಾ ಚೇಶ್ವರಶಕ್ತಿಃ, ವಿಪರೀತಾ ಇತರಸ್ಯ | ಕರ್ಮ ಚ ಚಿತ್ಸ್ವರೂಪಾತ್ಮಸತ್ತಾಮಾತ್ರನಿಮಿತ್ತಮ್ ಈಶ್ವರಸ್ಯ | ಔಷ್ಣ್ಯಸ್ವರೂಪ ದ್ರವ್ಯಸತ್ತಾಮಾತ್ರನಿಮಿತ್ತದಹನಕರ್ಮವತ್ | ರಾಜಾಽಯಸ್ಕಾನ್ತಪ್ರಕಾಶಕರ್ಮವಚ್ಚ ಸ್ವಾತ್ಮಾವಿಕ್ರಿಯಾರೂಪಮ್ | ವಿಪರೀತಮ್ ಇತರಸ್ಯ | “ಉಪಾಸೀತ” ಇತಿ ವಚನಾದುಪಾಸ್ಯ ಈಶ್ವರೋ ಗುರುರಾಜವತ್ | ಉಪಾಸಕಶ್ಚೇತರಃ ಶಿಷ್ಯಭೃತ್ಯವತ್ | ಅಪಹತಪಾಪ್ಮಾದಿಶ್ರವಣಾನ್ನಿತ್ಯಶುದ್ಧ ಈಶ್ವರಃ | “ಪುಣ್ಯೋ ವೈ ಪುಣ್ಯೇನ” (ಬೃ.೩-೨-೧೩) ಇತಿ ವಚನಾದ್ವಿಪರೀತ ಇತರಃ | ಅತ ಏವ ನಿತ್ಯಮುಕ್ತ ಈಶ್ವರಃ | ನಿತ್ಯಾಶುದ್ಧಿಯೋಗಾತ್ ಸಂಸಾರೀತರಃ | ಯತ್ರ ಚ ಜ್ಞಾನಾದಿ(?) ಲಕ್ಷಣ ಭೇದೋಽಸ್ತಿ ತತ್ರ ಭೇದೋ ದೃಷ್ಟಃ | ಯಥಾ ಅಶ್ವಮಹಿಷಯೋಃ | ತಥಾ ಜ್ಞಾನಾದಿಲಕ್ಷಣಭೇದಾತ್ ಈಶ್ವರಾದಾತ್ಮನಾಂ ಭೇದೋಽಸ್ತೀತಿ ಚೇತ್ ||

(ಭಾಷ್ಯಾರ್ಥ)

ಜ್ಞಾನ, ಶಕ್ತಿ, ಕರ್ಮ, ಉಪಾಸ್ಯ-ಉಪಾಸಕ, ಶುದ್ಧ-ಅಶುದ್ಧ, ಮುಕ್ತ-ಅಮುಕ್ತ (ಮುಂತಾದ) ಭೇದವಿರುವದರಿಂದ ಆತ್ಮರುಗಳಿಗೆ ಭೇದವೇ ಎಂದರೆ ಹಾಗಲ್ಲ. ಏಕೆಂದರೆ ಭೇದದೃಷ್ಟಿಯನ್ನು ನಿಂದೆಮಾಡಿರುತ್ತದೆ.

(ಪೂರ್ವಪಕ್ಷದ ವಿವರ) :- ಸಂಸಾರಿಗಳು ಈಶ್ವರನಿಗಿಂತ ಬೇರೆಯಲ್ಲವೆಂದು ಹೇಳಿದಿರಲ್ಲ, ಅದು ಸರಿಯಲ್ಲ. ಮತ್ತೇನೆಂದರೆ ಸಂಸಾರಿಗಳಿಗೂ ಪರಮಾತ್ಮನಿಗೂ

ಭೇದವೇ (ಸರಿ). ಏಕೆಂದರೆ ಕುದುರೆಕೋಣಗಳಿಗಿರುವಂತೆ (ಇಬ್ಬರಿಗೂ) ಲಕ್ಷಣಭೇದವಿರುತ್ತದೆ. ಲಕ್ಷಣಭೇದವು ಹೇಗೆಂದರೆ ಹೇಳುತ್ತೇವೆ. ಮೊದಲನೆಯದಾಗಿ ಸರ್ವವನ್ನೂ ಅರಿಯುವ ಈಶ್ವರನ ಜ್ಞಾನವು ಸೂರ್ಯನ ಬೆಳಕಿನಂತೆ ನಿತ್ಯವಾಗಿರುತ್ತದೆ ; ಸಂಸಾರಿಗಳಿಗೆ ದೀಪದಹುಳುವಿನ (ಜ್ಞಾನದ)ಂತೆ ಅದಕ್ಕೆ ವಿರುದ್ಧವಾಗಿ (ಅನಿತ್ಯವಾಗಿ)ರುತ್ತದೆ. ಇದರಂತೆಯೇ ಶಕ್ತಿಭೇದವೂ ಇರುತ್ತದೆ. ಈಶ್ವರನ ಶಕ್ತಿಯು ನಿತ್ಯವಾಗಿಯೂ ಸರ್ವವಿಷಯಕವಾಗಿಯೂ ಇರುತ್ತದೆ ; ಇನ್ನೊಬ್ಬ(ನಾದ ಜೀವ)ನದು (ಅದಕ್ಕೆ) ವಿರುದ್ಧವಾಗಿರುತ್ತದೆ. ಈಶ್ವರನ ಕರ್ಮವು ಜ್ಞಾನಸ್ವರೂಪವಾದ ಆತ್ಮನ ಇರವೆಂಬ ಒಂದೇ ನಿಮಿತ್ತದಿಂದ, ಬಿಸಿ ಸ್ವರೂಪವಾದ ದ್ರವ್ಯದ ಇರವೆಂಬುದೊಂದೇ ನಿಮಿತ್ತದಿಂದ, ಆಗುವ ಸುಡುವದೆಂಬ ಕರ್ಮದಂತೆ, ಆಗುವದು. ಮತ್ತು ರಾಜನ, ಸೂಜಿಕಲ್ಲಿನ ಮತ್ತು ಬೆಳಕಿನ ಕರ್ಮದಂತೆ ತನ್ನ ಸ್ವರೂಪದಲ್ಲಿ (ಯಾವ) ವಿಕಾರವನ್ನೂ ಮಾಡದೆ ಇರುವಂಥದ್ದು. ಇನ್ನೊಬ್ಬ(ನಾದ ಜೀವ)ನ (ಕರ್ಮವು ಇದಕ್ಕೆ) ವಿರುದ್ಧವಾಗಿರುತ್ತದೆ. “ಉಪಾಸನೆಮಾಡಬೇಕು” ಎಂಬ (ಶ್ರುತಿ)ವಚನದಿಂದ ಈಶ್ವರನು ಗುರುವಿನಂತೆಯೂ ರಾಜನಂತೆಯೂ ಉಪಾಸ್ಯನು ; ಇನ್ನೊಬ್ಬ(ನಾದ ಜೀವ)ನು ಶಿಷ್ಯನಂತೆಯೂ ಆಳಿನಂತೆಯೂ ಉಪಾಸಕನು. “ಅಪಹತಪಾಪ್ಪನು” ಎಂದು ಮುಂತಾಗಿ ಶ್ರುತಿಯಿರುವದರಿಂದ ಈಶ್ವರನು ನಿತ್ಯಶುದ್ಧನಾಗಿರುತ್ತಾನೆ ; “ಪುಣ್ಯದಿಂದ ಪುಣ್ಯವಾಗುತ್ತದೆ” (ಬೃ.೩-೨-೧೩) ಎಂಬ ವಚನವಿರುವದರಿಂದ ಇನ್ನೊಬ್ಬ(ನಾದ ಜೀವ)ನು (ಇದಕ್ಕೆ) ವಿರುದ್ಧವಾಗಿರುತ್ತಾನೆ. ಆದ್ದರಿಂದಲೇ ಈಶ್ವರನು ನಿತ್ಯಮುಕ್ತನು ; ಇನ್ನೊಬ್ಬ(ನಾದ ಜೀವ)ನು ಯಾವಾಗಲೂ ಅಶುದ್ಧಿಯ ಸಂಬಂಧವಿರುವದರಿಂದ ಸಂಸಾರಿಯು. ಎಲ್ಲಿ (ಜ್ಞಾನವೇ ಮುಂತಾದ?)¹ ಲಕ್ಷಣಭೇದವಿರುವದೋ ಅಲ್ಲಿ (ವಸ್ತುಗಳಿಗೆ) ಭೇದವಿರುವದು ಕಂಡುಬಂದಿರುತ್ತದೆ ; ಉದಾಹರಣೆಗೆ ಕುದುರೆ, ಕೋಣ- ಇವೆರಡಕ್ಕೂ (ಲಕ್ಷಣಭೇದವಿರುವದರಿಂದ ಭೇದವಿರುತ್ತದೆ). ಹೀಗೆಯೇ ಜ್ಞಾನವೇ ಮುಂತಾದವುಗಳ ವಿಷಯಕ್ಕೆ ಲಕ್ಷಣಭೇದ ವಿರುವದರಿಂದ ಈಶ್ವರನಿಗೂ ಆತ್ಮರುಗಳಿಗೂ ಭೇದವುಂಟು.

(ಭಾಷ್ಯ)

೧೫೩. ನ | ಕಸ್ಮಾತ್? “ಅನ್ಯೋಽಸಾವನ್ಯೋಽಹಮಸ್ಮೀತಿ ನ ಸ ವೇದ” (ಬೃ.೧-೪-೧೦), “ತೇ ಕ್ಷಯ್ಯತೋಕಾ ಭವಂತಿ” (ಛಾಂ.೨-೨೫-೨), “ಮೃತ್ಯೋಃ

1. “ಜ್ಞಾನಾದಿ” ಎಂಬುದು ಇಲ್ಲಿ ಅವಶ್ಯವಿಲ್ಲವೆಂದು ತೋರುವದು. ವಾ||ಪಾಠಕ್ಕನುಗುಣವಾಗಿ “ಅಪಿ ಚ” ಎಂಬುದನ್ನು ಬಿಟ್ಟುಬಿಟ್ಟಿದೆ.

ಸ ಮೃತ್ಯುಮಾಪ್ನೋತಿ” (ಕ.೨-೧-೧೦), ಇತಿ ಭೇದದೃಷ್ಟಿರ್ಹಿ ಅಪೋದ್ಯತೇ | ಏಕತ್ವಪ್ರತಿಪಾದಿನೃಶ್ಚ ಶ್ರುತಯಃ ಸಹಸ್ರಶೋ ವಿದ್ಯಂತೆ | ಯದುಕ್ತಂ ಜ್ಞಾನಾದಿ ಲಕ್ಷಣಭೇದಾತ್ ಇತಿ | ಅತ್ರೋಚ್ಯತೇ | ನ | ಅನಭ್ಯುಪಗಮಾತ್ | ಬುದ್ಧ್ಯಾದಿಭ್ಯೋ ವ್ಯತಿರಿಕ್ತಾ ವಿಲಕ್ಷಣಾಶ್ಚೇಶ್ವರಾದ್ ಭಿನ್ನಲಕ್ಷಣಾ ಆತ್ಮಾನೋ ನ ಸಂತಿ | ಏಕ ಏವೇಶ್ವರಶ್ಚ ಆತ್ಮಾ ಸರ್ವಭೂತಾನಾಂ ನಿತ್ಯಮುಕ್ತೋಽಭ್ಯುಪಗಮ್ಯತೇ | ಬಾಹ್ಯಶ್ಚ ಬುದ್ಧ್ಯಾದಿ ಸಮಾಹಾರಸಂತಾನಾಹಜ್ಜ್ವಾರಮಮತ್ವಾದಿವಿಪರೀತಪ್ರತ್ಯಯಪ್ರಬಂದಾವಿಚ್ಛೇದ ಲಕ್ಷಣೋ ನಿತ್ಯಶುದ್ಧಬುದ್ಧಮುಕ್ತವಿಜ್ಞಾನಾತ್ಮೇಶ್ವರಗರ್ಭೋ ನಿತ್ಯವಿಜ್ಞಾನಾವಭಾಸಃ ಚಿತ್ತಚೈತ್ಯಬೀಜಬೀಜಸ್ವಭಾವಃ ಕಲ್ಪಿತೋಽನಿತ್ಯವಿಜ್ಞಾನೇಶ್ವರಲಕ್ಷಣವಿಪರೀತೋಽಭ್ಯುಪಗಮ್ಯತೇ | ಯಸ್ಯಾವಿಚ್ಛೇದೇ ಸಂಸಾರವ್ಯವಹಾರಃ, ವಿಚ್ಛೇದೇ ಚ ಮೋಕ್ಷವ್ಯವಹಾರಃ | ಅನೃಶ್ಚ ಮೃತ್ಯುಲೇಪವತ್ ಪ್ರತ್ಯಕ್ಷಪ್ರಧ್ವಂಸೋ ದೇವಪಿತೃಮನುಷ್ಯಾದಿಲಕ್ಷಣೋ ಭೂತವಿಶೇಷಸಮಾಹಾರಃ | ನ ಪುನಶ್ಚತುರ್ಥೋಽನ್ಯೋಭಿನ್ನಲಕ್ಷಣ ಈಶ್ವರಾದಭ್ಯುಪಗಮ್ಯತೇ | ಬುದ್ಧ್ಯಾದಿಕಲ್ಪಿತಾತ್ಮವ್ಯತಿರೇಕಾಭಿಪ್ರಾಯೇಣ ತು ಲಕ್ಷಣಭೇದಾತ್ (?) ಇತ್ಯಾಶ್ರಯಾಸಿದ್ಧೋ ಹೇತುಃ | ಈಶ್ವರಾದನ್ಯಸ್ಮಾತ್ಮನೋಽಸತ್ತ್ವಾತ್ ||

(ಭಾಷ್ಯಾರ್ಥ)

ಇದು ಸರಿಯಲ್ಲ. ಏಕೆಂದರೆ “ಈ ದೇವತೆ ಬೇರೆ, ನಾನು ಬೇರೆ- ಎಂದು ತಿಳಿಯುವವನು (ನಿಜವನ್ನು) ಅರಿಯನು” (ಬೃ.೧-೪-೧೦), “ಅವರು ನಾಶವಾಗುವ ಲೋಕಗಳನ್ನು ಹೊಂದುವರು” (ಛಾಂ.೨-೨೫-೨), “ಅವನು ಸಾವಿನ ಮೇಲೆ ಸಾವನ್ನು ಹೊಂದುವನು” (ಕ.೨-೧-೧೦)- ಎಂದು (ಶ್ರುತಿಯಲ್ಲಿ) ಭೇದದೃಷ್ಟಿಯನ್ನು ನಿಂದಿಸಿರುತ್ತದೆಯಲ್ಲವೆ? ಆತ್ಮನು ಒಬ್ಬನೇ ಎಂದು ಹೇಳುವ ಶ್ರುತಿಗಳೂ ಸಾವಿರಗಟ್ಟಲೆ ಇರುತ್ತವೆ. ಜ್ಞಾನವೇ ಮುಂತಾದ ಲಕ್ಷಣಭೇದವಿರುವದರಿಂದ. (ಆತ್ಮರಿಬ್ಬರೂ ಬೇರೆಬೇರೆ) ಎಂದು (ನೀವು) ಹೇಳಿದಿರಷ್ಟೆ. ಆ ವಿಷಯಕ್ಕೆ ನಾವು ಹೇಳುವದೇನೆಂದರೆ : ಇದು ಸರಿಯಲ್ಲ, ಏಕೆಂದರೆ (ನಾವು) ಒಪ್ಪಿರುವದಿಲ್ಲ. ಬುದ್ಧಿಯೇ ಮುಂತಾದವುಗಳಿಗಿಂತ ಬೇರೆಯಾಗಿಯೂ ಬೇರೆಯ ಸ್ವಭಾವದವರಾಗಿಯೂ ಇರುವ¹ ಈಶ್ವರನಿಗಿಂತ ಬೇರೆಯ ಲಕ್ಷಣವುಳ್ಳ ಆತ್ಮರುಗಳು ಇಲ್ಲವೇ ಇಲ್ಲ. ಒಬ್ಬನೇ ಒಬ್ಬನಾದ ಈಶ್ವರನೇ ಸರ್ವಪ್ರಾಣಿಗಳಿಗೂ ಆತ್ಮನಾಗಿ ನಿತ್ಯಮುಕ್ತನಾಗಿರುವನೆಂದು (ನಾವು) ಒಪ್ಪುತ್ತೇವೆ. ಬುದ್ಧಿಯೇ ಮುಂತಾದವುಗಳ ಒಟ್ಟಿನ ಪ್ರವಾಹದಲ್ಲಿ ನಾನು, ನನ್ನದು - ಮುಂತಾದ ತಪ್ಪು ತಿಳಿವಳಿಕೆಯ ಸಾಲು ಕಡಿವಡೆಯದೆ ಇರುವವನೂ,

1. “ಬಾಹ್ಯಶ್ಚಕ್ಷುರ್ಬುದ್ಧ್ಯಾದಿ” ಎಂಬ (ಆ||) ಪಾಠಕ್ಕಿಂತ ನಾವು ಅನುಸರಿಸಿರುವ (ವಾ||) ಪಾಠವೇ ಮೇಲು.

ನಿತ್ಯಶುದ್ಧಬುದ್ಧಮುಕ್ತವಿಜ್ಞಾನಾತ್ಮನಾದ ಈಶ್ವರನನ್ನು ತನ್ನೊಳಗಿಟ್ಟು ಕೊಂಡಿರುವವನೂ, ನಿತ್ಯಜ್ಞಾನದ ಆಭಾಸರೂಪನೂ, ಚಿತ್ತ ಮತ್ತು ವಿಷಯ ಮತ್ತು ಹೇತುಫಲ ಈ ಸ್ವಭಾವದವನೂ ಆಗಿ, ಅನಿತ್ಯವಾದ ವಿಜ್ಞಾನವುಳ್ಳ ಈಶ್ವರಲಕ್ಷಣಕ್ಕೆ ವಿರುದ್ಧನಾಗಿರುವ, ಕಲ್ಪಿತಬಾಹ್ಯ ಜೀವನವನ್ನು (ನಾವು) (ಒಪ್ಪಿರುತ್ತೇವೆ). ಈ (ಕಲ್ಪಿತರೂಪವು) ಕಡಿದುಹೋಗದೆ ಇದ್ದರೆ ಸಂಸಾರವೆಂಬ ವ್ಯವಹಾರವುಂಟಾಗುವದು, ಕಡಿದುಹೋದರೆ ಮೋಕ್ಷವೆಂಬ ವ್ಯವಹಾರವುಂಟಾಗುವದು. (ಇವೆರಡಕ್ಕಿಂತಲೂ) ಬೇರೆಯಾಗಿ ಮಣ್ಣಿನ ಬಳಿತದಂತೆ ಪ್ರತ್ಯಕ್ಷವಾಗಿಯೇ ನಾಶವಾಗುತ್ತಿರುವ ದೇವ, ಪಿತೃ, ಮನುಷ್ಯ- ಮುಂತಾದ ರೂಪದಲ್ಲಿರುವ ಭೂತವಿಶೇಷಗಳ ಸಂಘಾತವನ್ನೂ (ಒಪ್ಪಿರುತ್ತೇವೆ). ಆದರೆ (ಇವುಗಳೆಲ್ಲಕ್ಕಿಂತ) ಬೇರೆಯಾಗಿ ನಾಲ್ಕನೆಯವನಾದ ಈಶ್ವರನಿಗಿಂತ ಬೇರೆಯ ಸ್ವಭಾವದ (ಜೀವನನ್ನು) ನಾವು ಒಪ್ಪಿರುವದೇ ಇಲ್ಲ. ಬುದ್ಧಿಯೇ ಮುಂತಾದವುಗಳಲ್ಲಿ ಕಲ್ಪಿತನಾದ ಆತ್ಮನು ಬೇರೆ ಎಂಬ ಅಭಿಪ್ರಾಯದಿಂದ ಲಕ್ಷಣಭೇದವಿರುವದರಿಂದ (ಇಬ್ಬರೂ ಬೇರೆ ಎನ್ನುವದಾದರೆ) ಹೇತುವು ಆಶ್ರಯಾಸಿದ್ಧವಾಗಿರುತ್ತದೆ. ಏಕೆಂದರೆ (ಆಗ) ಈಶ್ವರನಿಗಿಂತ ಬೇರೆಯಾಗಿರುವ ಆತ್ಮನು (ನಿಜವಾಗಿ) ಇರುವದೇ ಇಲ್ಲ.

ಆತ್ಮನೊಬ್ಬನಲ್ಲಿಯೇ ಸಂಸಾರಿತ್ವ, ಅಸಂಸಾರಿತ್ವ ಇವುಗಳು ಕಲ್ಪಿತ

(ಭಾಷ್ಯ)

೧೪೪. ಈಶ್ವರಸ್ಯೈವ ವಿರುದ್ಧಲಕ್ಷಣತ್ವಮಯುಕ್ತಮ್ ಇತಿ ಚೇತ್, ಸುಖ ದುಃಖಾದಿಯೋಗಶ್ಚ | ನ | ನಿಮಿತ್ತತ್ವೇ ಸತಿ ಲೋಕವಿಪರ್ಯಯಾಧ್ಯಾರೋಪಣಾತ್ ಸವಿತೃವತ್ | ಯಥಾ ಹಿ ಸವಿತಾ ನಿತ್ಯಪ್ರಕಾಶರೂಪತ್ವಾತ್ ಲೋಕಾಭಿ ವ್ಯಕ್ತನಭಿವಕ್ತಿನಿಮಿತ್ತತ್ವೇ ಸತಿ ಲೋಕದೃಷ್ಟಿವಿಪರ್ಯಯೇಣ ಉದಯಾಸ್ತಮ ಯಾಹೋರಾತ್ರಾದಿಕರ್ತೃತ್ವಾಧ್ಯಾರೋಪಭಾಗ್ ಭವತಿ, ಏವಮ್ ಈಶ್ವರೇ ನಿತ್ಯ ವಿಜ್ಞಾನಶಕ್ತಿರೂಪೇ. ಲೋಕಜ್ಞಾನಾಪೋಹಸುಖದುಃಖಸ್ಮೃತ್ಯಾದಿನಿಮಿತ್ತತ್ವೇ ಸತಿ ಲೋಕವಿಪರೀತಬುದ್ಧ್ಯಾ ಅಧ್ಯಾರೋಪಿತಂ ವಿಪರೀತಲಕ್ಷಣತ್ವಂ ಸುಖದುಃಖಾದಯಶ್ಚ ನ ಸ್ವತಃ | ಆತ್ಮದೃಷ್ಟ್ಯನುರೂಪಾಧ್ಯಾರೋಪಾಚ್ಚ | ಯಥಾ ಘನಾದಿವಿಪ್ರಕೀರ್ಣೇ ಅಮ್ಬರೇ ಯೇನೈವ ಸವಿತೃಪ್ರಕಾಶೋ ನ ದೃಶ್ಯತೇ ಸ ಆತ್ಮದೃಷ್ಟ್ಯನುರೂಪಮೇವಾಧ್ಯಸ್ಯತಿ “ಸವಿತಾ ಇದಾನೀಮಿಹ ನ ಪ್ರಕಾಶಯತಿ” ಇತಿ ಸತ್ಯೇವ ಪ್ರಕಾಶೇಽನ್ಯತ್ರ ಭ್ರಾನ್ತ್ಯಾ | ಏವಮ್ ಇಹ ಬೌದ್ಧಾದಿವೃತ್ತ್ಯುದ್ಯವಾಭಿಭವಾಕುಲಭ್ರಾನ್ತ್ಯಾ ಅಧ್ಯಾರೋಪಿತಃ ಸುಖದುಃಖಾದಿಯೋಗ ಉಪಪದ್ಯತೇ | ತತ್ಸ್ಮರಣಾಚ್ಚ | ತಸ್ಯೈವ ಈಶ್ವರಸ್ಯೈವ ಹಿ

ಸ್ಮರಣಮ್ “ಮತ್ತಃ ಸ್ಮೃತಿಜ್ಞಾನಮಪೋಹನಂ ಚ” (ಗೀ.೧೫-೧೫), “ನಾದತ್ತೇ ಕಸ್ಯಚಿತ್ ಪಾಪಮ್”- (ಗೀ.೫-೧೫) ಇತ್ಯಾದಿ | ಅತೋ ನಿತ್ಯಮುಕ್ತೇ ಏಕಸ್ಮಿನ್ ಸವಿತರೀವ ಲೋಕಾವಿದ್ಯಾಧ್ಯಾರೋಪಿತಮ್ ಈಶ್ವರೇ ಸಂಸಾರಿತ್ವಮ್ | ಶಾಸ್ತ್ರಾದಿಪ್ರಾಮಾಣ್ಯಾವಭ್ಯುಪಗತಮ್ ಅಸಂಸಾರಿತ್ವಮ್ ಇತ್ಯವಿರೋಧ ಇತಿ ||

(ಭಾಷ್ಯಾರ್ಥ)

(ಶಂಕೆ) :- ಈಶ್ವರ(ನೊಬ್ಬನಲ್ಲಿ)ಯೇ ವಿರುದ್ಧವಾದ ಸ್ವಭಾವಗ(ಳಿರಡಿ)ರುವದೂ ಸುಖದುಃಖಾದಿಗಳ ಸಂಬಂಧವಿರುವದೂ ಸರಿಯಲ್ಲ.

(ಪರಿಹಾರ) : ಹಾಗಲ್ಲ. ಏಕೆಂದರೆ ಸೂರ್ಯನಂತೆ (ಬರಿಯ) ನಿಮಿತ್ತವಾಗಿರುವಲ್ಲಿ ಜನರು ತಪ್ಪಾಗಿ ಆರೋಪಮಾಡುತ್ತಿರುತ್ತಾರೆ. ಸೂರ್ಯನು ನಿತ್ಯಪ್ರಕಾಶರೂಪನಾಗಿರುವದರಿಂದ ಲೋಕದ (ಪದಾರ್ಥಗಳನ್ನು) ತೋರಿಸುವದು, ತೋರಿಸದಿರುವದು ಎಂಬಿವೆರಡಕ್ಕೂ (ಬರಿಯ) ಕಾರಣನಾಗಿರುವಲ್ಲಿ ಜನರ ತಪ್ಪಾದತಿಳಿವಳಿಕೆಯಿಂದ ಹುಟ್ಟುವದು, ಮುಳುಗುವದು, ಹಗಲುರಾತ್ರಿಗಳನ್ನುಂಟುಮಾಡುವದು- ಮುಂತಾದ ಆರೋಪಕ್ಕೆ ಹೇಗೆ ಪಾತ್ರನಾಗುತ್ತಾನೋ ಅದರಂತೆ ನಿತ್ಯವಿಜ್ಞಾನಶಕ್ತಿರೂಪನಾದ ಈಶ್ವರನು ಜನರ ಜ್ಞಾನ, ಅದರ ನಾಶ, ಸುಖ, ದುಃಖ, ಸ್ಮೃತಿ- ಮುಂತಾದವುಗಳಿಗೆ (ಕೇವಲ) ನಿಮಿತ್ತನಾಗಿರುವಲ್ಲಿ ಜನರ ತಪ್ಪುತಿಳಿವಳಿಕೆಯಿಂದ ಆರೋಪಿತವಾಗಿ ಅವನಲ್ಲಿ ವಿರುದ್ಧಸ್ವಭಾವವೂ ಸುಖದುಃಖಾದಿಗಳೂ (ತೋರುವವೇ) ಹೊರತು ಅವನಲ್ಲಿಯೇ (ಅವು ನಿಜವಾಗಿರುವ)ದಿಲ್ಲ. ತಮ್ಮ ದೃಷ್ಟಿಗೆ ಅನುಗುಣವಾಗಿ ಆರೋಪಮಾಡುತ್ತಿರುವದರಿಂದಲೂ (ಹೀಗೆಂದು ತಿಳಿಯಬೇಕು). ಆಕಾಶವು ಮೋಡವೇ ಮುಂತಾದವುಗಳಿಂದ ಮುಚ್ಚಿರುವಾಗ ಯಾವನಿಗೆ ಸೂರ್ಯನ ಬೆಳಕು ಕಾಣುವದಿಲ್ಲವೋ ಅವನು ಮಾತ್ರವೇ “ಸೂರ್ಯನು ಈಗ ಇಲ್ಲಿ ಬೆಳಗುತ್ತಲಿಲ್ಲ” ಎಂದು ಮತ್ತೊಂದು ಕಡೆಯಲ್ಲಿ ಬೆಳಕು ಇರುತ್ತಿದ್ದರೂ ಭ್ರಾಂತಿಯಿಂದ ತನ್ನ ದೃಷ್ಟಿಗೆ ಅನುಗುಣವಾಗಿಯೇ ಆರೋಪಿಸುತ್ತಾನೆ. ಅದರಂತೆ ಇಲ್ಲಿ(ಯೂ) ಬುದ್ಧಿಯೇ ಮುಂತಾದವುಗಳ ವೃತ್ತಿಗಳು ಹುಟ್ಟುವದು, ಮರೆಯಾಗುವದು- ಇವುಗಳಿಂದ ಏನೋ ತೋಚದ ಭ್ರಾಂತಿಯಿಂದ ಆರೋಪಿತವಾದ ಸುಖ, ದುಃಖ- ಮುಂತಾದವುಗಳ ಸಂಬಂಧವು (ಈಶ್ವರನಲ್ಲಿ) -ಹೊಂದುತ್ತದೆ. ಆತನ ಸ್ಮೃತಿಯಿರುವದರಿಂದಲೂ (ಹೀಗೆಂದು ತಿಳಿಯಬೇಕು). ಅದೇ ಈಶ್ವರನ ಸ್ಮೃತಿಯು. “ನನ್ನಿಂದ ಸ್ಮೃತಿಯು, ಜ್ಞಾನವು ಮತ್ತು (ಜ್ಞಾನದ) ನಾಶ- ಇವುಗಳುಂಟಾಗುವವು” (ಗೀ.೧೫-೧೫), “(ಈಶ್ವರನು) ಯಾವನ ಪಾಪವನ್ನೂ ಸ್ವೀಕರಿಸುವದಿಲ್ಲ” (ಗೀ.೫-೧೫)- ಎಂದು ಮುಂತಾಗಿರುತ್ತದೆ. ಆದ್ದರಿಂದ

ನಿತ್ಯಮುಕ್ತನಾದ ಒಬ್ಬನೇ ಆದ ಈಶ್ವರನಲ್ಲಿ ಸೂರ್ಯನಲ್ಲಿ (ಉದಯಾದಿಗಳು ಆರೋಪಿತವಾಗಿರುವಂತೆ) ಜನರ ಅವಿದ್ಯೆಯಿಂದ ಸಂಸಾರಿತ್ವವು ಆರೋಪಿತವಾಗಿರುತ್ತದೆ. ಶಾಸ್ತ್ರವೇ ಮುಂತಾದ ಪ್ರಾಮಾಣ್ಯದಿಂದ ಅವನಲ್ಲಿ ಅಸಂಸಾರಿತ್ವವನ್ನು ಒಪ್ಪಿರುತ್ತೇವೆ. ಆದ್ದರಿಂದ (ಇವೆರಡಕ್ಕೂ) ವಿರೋಧವಿಲ್ಲ.

(ಭಾಷ್ಯ)

೧೪೫. ಏತೇನ ಪ್ರತ್ಯೇಕಂ ಜ್ಞಾನಾದಿಭೇದಃ ಪ್ರತ್ಯುಕ್ತಃ | ಸೌಕ್ಷ್ಮ್ಯಚೈತನ್ಯ ಸರ್ವಗತತ್ವಾದ್ಯವಿಶೇಷೇ ಚ ಭೇದಹೇತ್ವಭಾವಾತ್ | ವಿಕ್ರಿಯಾವತ್ತ್ವೇ ಚಾನಿತ್ಯತ್ವಾತ್ | ಮೋಕ್ಷೇ ಚ ವಿಶೇಷಾನಭ್ಯುಪಗಮಾತ್, ಅಭ್ಯುಪಗಮೇ ಚಾನಿತ್ಯತ್ವಪ್ರಸಜ್ಞಾತ್ ಅವಿದ್ಯಾವದುಪಲಭ್ಯತ್ವಾಚ್ಚ ಭೇದಸ್ಯ ತತ್ತ್ವಯೇನುಪಪತ್ತಿಃ, ಇತಿ ಸಿದ್ಧಮೇಕತ್ವಮ್ | ತಸ್ಮಾತ್ ಶರೀರೇಂದ್ರಿಯಮನೋಬುದ್ಧಿವಿಷಯವೇದನಾಸನ್ನಾತಸ್ಯ ಅಹಜ್ಞಾರ ಸಮ್ಪನ್ನಾದಜ್ಞಾನಬೀಜಸ್ಯ ನಿತ್ಯವಿಜ್ಞಾನಾನ್ಯನಿಮಿತ್ತಸ್ಯ ಆತ್ಮತತ್ತ್ವಯಾಥಾತ್ಮ್ಯ ವಿಜ್ಞಾನಾದ್ವಿನಿವೃತ್ತೌ ಅಜ್ಞಾನಬೀಜಸ್ಯ ವಿಚ್ಛೇದೇ ಆತ್ಮನೋ ಮೋಕ್ಷಸಂಜ್ಞಾ ವಿಷಯಯೇ ಚ ಬಂಧ ಸಂಜ್ಞಾ | ಸ್ವರೂಪಾಪೇಕ್ಷತ್ವಾದುಭಯೋಃ ||

(ಭಾಷ್ಯಾರ್ಥ)

ಇದರಿಂದ ಒಬ್ಬೊಬ್ಬ (ಜೀವನಲ್ಲಿಯೂ) ಜ್ಞಾನವೇ ಮುಂತಾದವುಗಳು ಬೇರೆ ಬೇರೆ ಇರುವವೆಂಬುದನ್ನೂ ನಿರಾಕರಿಸಿದಂತಾಯಿತು. ಏಕೆಂದರೆ ಸೂಕ್ಷ್ಮವಾಗಿರುವದು, ಚೈತನ್ಯ(ಸ್ವರೂಪ), ಸರ್ವಗತನಾಗಿರುವದು- ಮುಂತಾದವುಗಳೂ (ಎಲ್ಲರಲ್ಲಿಯೂ) ಸಮಾನವಾಗಿರುವಲ್ಲಿ ಭೇದಕ್ಕೆ (ಯಾವ) ಕಾರಣವೂ ಇರುವದಿಲ್ಲ. (ಆತ್ಮನು) ವಿಕಾರವುಳ್ಳವನೆಂದರೆ ಅನಿತ್ಯ- ನೆಂದಾಗುವದಾದ್ದರಿಂದಲೂ ಮೋಕ್ಷದಲ್ಲಿ ಯಾವ ವಿಶೇಷವೂ (ಆತ್ಮನಲ್ಲಿ)- ರುವದೆಂದು (ಯಾರೂ) ಒಪ್ಪುವದಿಲ್ಲವಾದ್ದರಿಂದಲೂ ಒಪ್ಪಿದರೆ (ಆತ್ಮನೇ) ಅನಿತ್ಯವಾಗುವದರಿಂದಲೂ (ಭೇದಕ್ಕೆ ಕಾರಣವಿರುವದಿಲ್ಲ). ಅವಿದ್ಯಾವಂತರಿಗೆ (ಮಾತ್ರ) ಕಾಣಿಸುವದರಿಂದಲೂ ಭೇದವು ಆ (ಅವಿದ್ಯೆ) ಹೋದ ಬಳಿಕ ಇರಲಾರದು. ಆದ್ದರಿಂದ ಆತ್ಮನು ಒಬ್ಬನೇ ಎಂದು ಸಿದ್ಧವಾಯಿತು. ಆದ್ದರಿಂದ ಶರೀರ, ಇಂದ್ರಿಯಗಳು, ಮನಸ್ಸು, ಬುದ್ಧಿ, ವಿಷಯಗಳು, ವೇದನೆ - ಇವುಗಳ ಪ್ರವಾಹವು ಅಹಂಕಾರಸಂಬಂಧವುಳ್ಳದ್ದಾಗಿರುವದರಿಂದ ಇದಕ್ಕೆ ಅಜ್ಞಾನವೇ ಕಾರಣವು ; ನಿತ್ಯವಿಜ್ಞಾನರೂಪವಾದ (ಆತ್ಮನಿಗಿಂತ) ಬೇರೆಯಾದದ್ದೇ ಇದಕ್ಕೆ ನಿಮಿತ್ತವಾಗಿರುತ್ತದೆ. (ಆದ್ದರಿಂದ) ಆತ್ಮತತ್ತ್ವವನ್ನು ಇದ್ದದ್ದು ಇದ್ದಂತೆ ಅರಿತುಕೊಂಡಮೇಲೆ (ಇದು) ಹೋಗಿ ಅಜ್ಞಾನವೆಂಬ ಕಾರಣವು ನಾಶವಾಗಲಾಗಿ ಆತ್ಮನಿಗೆ ಮೋಕ್ಷವೆಂಬ ವ್ಯವಹಾರವುಂಟಾಗುತ್ತದೆ ; ಹಾಗಿಲ್ಲದಿದ್ದರೆ ಬಂಧವೆಂಬ

ವ್ಯವಹಾರವುಂಟಾಗುತ್ತದೆ. ಏಕೆಂದರೆ ಈ ಎರಡಕ್ಕೂ (ಆತ್ಮನ) ಸ್ವರೂಪವೇ ಬೇಕಾಗಿರುತ್ತದೆ.¹

ದೇವತೆಗಳ ಗರ್ವ

ಬ್ರಹ್ಮ ಹ..... ಅಮಹೀಯನ್ತ

|| ೧ ||

(ಭಾಷ್ಯ)

೧೪೬. “ಬ್ರಹ್ಮ ಹ” ಇತ್ಯೈತಿಹ್ಯಾರ್ಥಃ | ಪುರಾ ಕಿಲ ದೇವಾಸುರಸಜ್ಜಾಮೇ ಜಗತ್ಸಿತ್ತಿಪರಿಪಿಪಾಲಯಿಷಯಾ ಆತ್ಮಾನುಶಾಸನಾನುವರ್ತಿಭ್ಯೋ ದೇವೇಭ್ಯೋಽರ್ಥಿ ಭ್ಯೋಽರ್ಥಾಯ ವಿಜಿಗ್ಮೇ ಅಜೈಷೀತ್ ಅಸುರಾನ್ | ಬ್ರಹ್ಮಣ ಇಚ್ಛಾನಿಮಿತ್ತೋ ವಿಜಯೋ ದೇವಾನಾಂ ಬಭೂವ ಇತ್ಯರ್ಥಃ | ತಸ್ಯ ಹ ಬ್ರಹ್ಮಣೋ ವಿಜಯೇ ದೇವಾ ಅಮಹೀಯನ್ತ | ಯಜ್ಞಾದಿಲೋಕಸ್ಥಿತ್ಯಪಹಾರಿಷ್ಟಸುರೇಷು ಪರಾಜಿತೇಷು ದೇವಾ ವೃದ್ಧಿಂ ಪೂಜಾಂ ವಾ ಪ್ರಾಪ್ತವನ್ತಃ ||

(ಭಾಷ್ಯಾರ್ಥ)

“ಬ್ರಹ್ಮ ಹ” (ಎಂಬಲ್ಲಿ ಹ ಎಂಬುದು) ಹಿಂದೆ ನಡೆಯಿತೆಂಬುದನ್ನು ತಿಳಿಸುತ್ತದೆ. ಹಿಂದೆ ದೇವತೆಗಳಿಗೂ ಅಸುರರಿಗೂ ಯುದ್ಧವುಂಟಾಗಲಾಗಿ ಜಗತ್ತಿನ ಸ್ಥಿತಿಯನ್ನು ಕಾಪಾಡುವದಕ್ಕಾಗಿ (ಬ್ರಹ್ಮವು) ತನ್ನ ಅಪ್ಪಣೆಯನ್ನು ಅನುಸರಿಸುವ ವಿಜಯಾರ್ಥಿಗಳಾದ ದೇವತೆಗಳಿಗೋಸ್ಕರ “ವಿಜಿಗ್ಮೇ” ಎಂದರೆ ಅಸುರರನ್ನು ಸೋಲಿಸಿತಂತೆ. ಬ್ರಹ್ಮದ ಇಚ್ಛೆಯ ನಿಮಿತ್ತದಿಂದ ದೇವತೆಗಳಿಗೆ ಗೆಲವಾಯಿತು ಎಂದರ್ಥ. ಆ ಬ್ರಹ್ಮದ ವಿಜಯದಲ್ಲಿ ದೇವತೆಗಳು ಮಹಿಮೆಯನ್ನು ಪಡೆದರು ; ಯಜ್ಞವೇ ಮುಂತಾದ ಲೋಕದ ವ್ಯವಸ್ಥೆಯನ್ನು ಅಪಹರಿಸುತ್ತಿದ್ದ ಅಸುರರು ಸೋಲಲಾಗಿ ದೇವತೆಗಳು ಅಭಿವೃದ್ಧಿಯನ್ನು ಅಥವಾ ಪೂಜ್ಯತೆಯನ್ನು ಪಡೆದುಕೊಂಡರು.

ಬ್ರಹ್ಮವು ಯಕ್ಷರೂಪದಿಂದ ಕಾಣಿಸಿಕೊಂಡದ್ದು

ತ ಐಕ್ಷನ್ತಾಸ್ತಾಕಮೇವಾಯಂ..... ಯಕ್ಷಮಿತಿ

|| ೧/೨ ||

1. ಆತ್ಮಸ್ವರೂಪದಲ್ಲಿಯೇ ಬಂಧಮುಕ್ತಿಗಳೆರಡೂ ಕಲ್ಪಿತವಾಗಿರುತ್ತವೆ. ಇಲ್ಲಿಯವರೆಗೆ ಈಶ್ವರಸಿದ್ಧಿಯನ್ನು ಕುರಿತ ದೀರ್ಘಚರ್ಚೆಯು ಬಂದಿರುವುದು ಏಕೆಂಬುದು ಗೊತ್ತಾಗುವದಿಲ್ಲ. ಇಷ್ಟು ದೀರ್ಘವಾದ ಚರ್ಚೆಯು ಬೃಹದಾರಣ್ಯಕ, ಸೂತ್ರಭಾಷ್ಯ - ಇವುಗಳಲ್ಲಿ ಕೂಡ ಬಂದಿರುವದಿಲ್ಲ.

(ಭಾಷ್ಯ)

೧೪೭. “ತ ಐಕ್ಷನ್ತ” ಇತಿ ಮಿಥ್ಯಾಪ್ರತ್ಯಯತ್ವಾದ್ ಹೇಯತ್ವಖ್ಯಾಪನಾರ್ಥ¹ ಆಮ್ನಾಯಃ | ಈಶ್ವರನಿಮಿತ್ತೇ ವಿಜಯೇ “ಸ್ವಸಾಮರ್ಥ್ಯನಿಮಿತ್ತೋಽ ಸ್ಮಾಕಮೇವಾಯಂ ವಿಜಯಃ, ಅಸ್ಮಾಕಮೇವಾಯಂ ಮಹಿಮಾ” ಇತ್ಯಾತ್ಮನೋ ಜಯಾದಿಶ್ರೇಯೋನಿಮಿತ್ತಂ ಸರ್ವಾತ್ಮಾನಮ್ ಆತ್ಮಸ್ಥಂ ಸರ್ವಕಲ್ಯಾಣಾಸ್ಪದಮ್ ಈಶ್ವರಮೇವಾತ್ಮತ್ವೇನಾಬುದ್ಧಾಷ್ಠ ಪಿಣ್ಡಮಾತ್ರಾಭಿಮಾನಾಃ ಸನ್ಮೋ ಯಂ ಮಿಥ್ಯಾಪ್ರತ್ಯಯಂ ಚಕ್ರುಃ, ತಸ್ಯ ಪಿಣ್ಡಮಾತ್ರವಿಷಯತ್ವೇನ ಮಿಥ್ಯಾಪ್ರತ್ಯಯತ್ವಾತ್ ಸರ್ವಾತ್ಮೇಶ್ವರಯಾಥಾತ್ಮ್ಯವ- ಬೋಧೇನ ಹಾತವ್ಯತಾಖ್ಯಾಪನಾರ್ಥಃ “ತದ್ಧೈಷಾಮ್” ಇತ್ಯಾದ್ಯಾಖ್ಯಾಯಿಕಾಮ್ನಾಯಃ||

(ಭಾಷ್ಯಾರ್ಥ)

“ತ ಐಕ್ಷನ್ತ” ಎಂಬ ವೇದವಾಕ್ಯವು (ದೇವತೆಗಳದ್ದು) ಮಿಥ್ಯಾಪ್ರತ್ಯಯವಾದ್ದರಿಂದ ಬಿಡತಕ್ಕದ್ದು ಎಂದು ತಿಳಿಸುವದಕ್ಕಾಗಿ ಬಂದಿರುತ್ತದೆ. ವಿಜಯವು ಈಶ್ವರನಿಂದಾದ್ದದಾರೂ “ನಮ್ಮ ಸಾಮರ್ಥ್ಯದಿಂದಲೇ ಆದದ್ದು, ಇದು ನಮ್ಮದೇ ವಿಜಯವು; ಇದು ನಮ್ಮದೇ ಮಹಿಮೆಯು” ಎಂದು ತಮ್ಮ ವಿಜಯವೇ ಮುಂತಾದ ಶ್ರೇಯಸ್ಸಿಗೆ ಕಾರಣನಾದ ಎಲ್ಲರ ಆತ್ಮನಾದ ತಮ್ಮೊಳಗಿರುವ ಸರ್ವಕಲ್ಯಾಣಗಳಿಗೂ ಆಧಾರನಾದ ಈಶ್ವರನೇ (ತಮ್ಮ) ಆತ್ಮನೆಂದರಿಯದೆ ಶರೀರಮಾತ್ರದಲ್ಲಿಯೇ (ನಾನೆಂಬ) ಅಭಿಮಾನವುಳ್ಳವರಾಗಿ ಯಾವ ತಪ್ಪುತಿಳಿವಳಿಕೆಯನ್ನು (ದೇವತೆಗಳು) ಮಾಡಿಕೊಂಡರೋ ಅದು ಶರೀರಮಾತ್ರ ವಿಷಯಕವಾದ (ಆತ್ಮಜ್ಞಾನ)ವಾದ್ದರಿಂದ ತಪ್ಪುತಿಳಿವಳಿಕೆಯಾಗಿರುವದರಿಂದ² ಎಲ್ಲರಿಗೂ ಆತ್ಮನಾದ ಈಶ್ವರನ ನಿಜವಾದ ಸ್ವರೂಪವನ್ನು ತಿಳಿದುಕೊಂಡು (ಅದನ್ನು) ಬಿಡತಕ್ಕದ್ದು ಎಂದು ತಿಳಿಸಿಕೊಡುವದಕ್ಕಾಗಿ “ತದ್ಧೈಷಾಮ್” ಮುಂತಾದ ಕಥಾರೂಪವಾದ ವೇದವಾಕ್ಯವು ಬಂದಿರುತ್ತದೆ.

(ಭಾಷ್ಯ)

೧೪೮. ತದ್ ಬ್ರಹ್ಮ ಹ ಕಿಲ ಏಷಾಂ ದೇವಾನಾಮ್ ಅಭಿಪ್ರಾಯಂ ಮಿಥ್ಯಾಹಂಕಾರರೂಪಂ ವಿಜಜ್ಞಾ ವಿಜ್ಞಾತವತ್ | ಜ್ಞಾತ್ವಾ ಚ ಮಿಥ್ಯಾಭಿಮಾನ ಶಾತನೇನ ತದನುಜಿಘ್ರುಕ್ಷಯಾ ದೇವೇಭ್ಯೋಽರ್ಥಾಯ ತೇಷಾಮೇವ ಇಂದ್ರಿಯ

1. “ಖ್ಯಾಪನಾರ್ಥಮಾಮ್ನಾಯಃ” (ಆ||).

2. ಶರೀರಾದಿಸಂಘಾತಕ್ಕಿಂತ ವ್ಯತಿರಿಕ್ತವಾದ ಆತ್ಮನನ್ನು ಕೂಡ ಅಗ್ನಾದಿಗಳು ತಿಳಿದಿರಲಿಲ್ಲವೆಂದು ಇಲ್ಲಿ ಕಲ್ಪಿಸಿರುವದು ಅಷ್ಟು ಯುಕ್ತವೆಂತ ತೋರುವದಿಲ್ಲ.

ಗೋಚರೇ ನಾತಿದೂರೇ ಪ್ರಾದುರ್ಬಭೂವ | ಮಹೇಶ್ವರಶಕ್ತಿಮಾಯೋಪಾತ್ತೇನ
ಅತ್ಯನ್ತದ್ಭುತೇನ ಪ್ರಾದುರ್ಭೂತಂ ಕಿಲ ಕೇನಚಿದ್ ರೂಪವಿಶೇಷೇಣ | ತತ್ ಕಿಲ
ಉಪಲಭಮಾನಾ ಅಪಿ ದೇವಾ ನ ವ್ಯಜಾನತ ನ ವಿಜ್ಞಾತವನ್ತಃ | ಕಿಮಿದಂ ಯದೇತದ್
ಯಕ್ಷಂ ಪೂಜ್ಯಮ್ ಇತಿ ||

(ಭಾಷ್ಯಾರ್ಥ)

ಆ ಬ್ರಹ್ಮವು ಈ ದೇವತೆಗಳ ಮಿಥ್ಯಾಹಂಕಾರರೂಪವಾದ ಅಭಿಪ್ರಾಯವನ್ನು
ತಿಳಿದುಕೊಂಡಿತಂತೆ, ತಿಳಿದುಕೊಂಡದ್ದಾಯಿತಂತೆ. ತಿಳಿದುಕೊಂಡಬಳಿಕ ತಪ್ಪಾಗಿರುವ
(ಅವರ) ಅಭಿಮಾನವನ್ನು ಕತ್ತರಿಸಿ ಅವರಿಗೆ ಅನುಗ್ರಹಮಾಡಬೇಕೆಂಬ ಇಚ್ಛೆಯಿಂದ
ದೇವತೆಗಳಿಗೋಸ್ಕರ ಅವರಿಗೇ ಇಂದ್ರಿಯಗೋಚರವಾಗುವಂತೆ ಹತ್ತಿರದಲ್ಲಿ
ತೋರಿಕೊಂಡಿತು. ಮಹೇಶ್ವರಶಕ್ತಿಯಾದ ಮಾಯೆಯಿಂದ ಸ್ವೀಕರಿಸಿದ ಅತ್ಯಂತ
ಅದ್ಭುತವಾದ ಒಂದಾನೊಂದು ರೂಪವಿಶೇಷದಿಂದ ಕಾಣಿಸಿಕೊಂಡಿತಂತೆ. ಅದನ್ನು
ಕಂಡರೂ ದೇವತೆಗಳು ಈ ಯಕ್ಷವು, ಪೂಜ್ಯತತ್ತ್ವವು, ಯಾವದು ?- ಎಂಬುದನ್ನು
ತಿಳಿಯಲಿಲ್ಲ, ತಿಳಿಯದವರಾದರು.

ಅಗ್ನಿವಾಯುಗಳ ಗರ್ವಭಂಗ

ತೇಽಗ್ನಿಮಬ್ರುವನ್..... ತಥೇತಿ	೩
ತದಭ್ಯದ್ರವತ್ ಅಹಮಸ್ಮೀತಿ	೪
ತಸ್ಮಿಗ್ಂಸ್ತ್ವಯಿ..... ಪೃಥಿವ್ಯಾಮ್ ಇತಿ	೫
ತಸ್ಮೈ ತೃಣಂ..... ಯದೇತದ್ಯಕ್ಷಮಿತಿ	೬
ಅಥ ವಾಯುಮಬ್ರುವನ್..... ತಥೇತಿ	೭
ತದಭ್ಯದ್ರವತ್ ಅಹಮಸ್ಮೀತಿ	೮
ತಸ್ಮಿಗ್ಂಸ್ತ್ವಯಿ..... ಪೃಥಿವ್ಯಾಮಿತಿ	೯
ತಸ್ಮೈ..... ಯದೇತದ್ಯಕ್ಷಮಿತಿ	೧೦

(ಭಾಷ್ಯ)

೧೪೯. ತದ್ವಿಜ್ಞಾನಾಯಾಗ್ನಿಮಬ್ರುವನ್ | ತೃಣನಿಧಾನೇಽಯಮಭಿಪ್ರಾಯಃ
ಅತ್ಯನ್ತಸಮ್ಭಾವಿತಯೋರಗ್ನಿಮಾರುತಯೋಃ ತೃಣದಹನಾದಾನಾಶಕ್ತ್ಯಾ ಆತ್ಮಸಮ್ಭಾವನಾ
ಶಾತಿತಾ ಭವೇದಿತಿ ||

(ಭಾಷ್ಯಾರ್ಥ)

ಅದನ್ನು ಅರಿತುಕೊಳ್ಳುವದಕ್ಕೆ ಅಗ್ನಿಯನ್ನು ಕುರಿತು ಇಂತೆಂದರು : (ಇತ್ಯಾದಿ ಗ್ರಂಥವು ಸ್ಪಷ್ಟವಾಗಿದೆ). ಹುಲ್ಲುಕಡ್ಡಿಯನ್ನು ಮುಂದೆ ಇಟ್ಟಿದ್ದರ ಅಭಿಪ್ರಾಯವೇನೆಂದರೆ ಅತ್ಯಂತ ಹೆಚ್ಚಿನವರೆಂದು (ಹೆಸರುವೆತ್ತ) ಅಗ್ನಿ, ವಾಯು ಇವರುಗಳಿಗೆ ಹುಲ್ಲುಕಡ್ಡಿಯನ್ನು ಸುಡುವದಕ್ಕೂ ಎತ್ತಿಕೊಳ್ಳುವದಕ್ಕೂ ಶಕ್ತಿಯಿಲ್ಲದೆ ಹೋಗಲು ತಮ್ಮಲ್ಲಿದ್ದ ಹೆಮ್ಮೆಯು ಕತ್ತರಿಸಿಹೋಗಲಿ ಎಂಬುದೇ.

ಇಂದ್ರನ ಗರ್ವಭಂಗ

ಅಥೇನ್ದ್ರಮಬ್ರುವನ್..... ತಿರೋದಧೇ

|| ೧೧ ||

(ಭಾಷ್ಯ)

೧೫೦. ಇನ್ದ್ರ ಆದಿತ್ಯೋ ವಜ್ರಭೃದ್ ವಾ | ಅವಿರೋಧಾತ್ | ಇನ್ದೋಪ ಸರ್ಪಣೇ ಬ್ರಹ್ಮ ತಿರೋದಧೇ ಇತ್ಯತ್ರಾಯಮಭಿಪ್ರಾಯಃ— “ಇನ್ದೋಽಹಮ್” ಇತ್ಯಧಿಕತಮೋಽಭಿಮಾನೋಽಸ್ಯ | “ಸೋಽಹಮ್ ಅಗ್ನಾದಿಭಿಃ ಪ್ರಾಪ್ತಂ ವಾಕ್ಸ್ಮಾಪ್ಸಣಮಾತ್ರಮಪಿ ಅನೇನ ನ ಪ್ರಾಪ್ತೋಽಸ್ಮಿ” ಇತ್ಯಭಿಮಾನಂ ಕಥಂ ನು (?) ನಾಮ ಜಹ್ಯಾತ್ ಇತಿ ತದನುಗ್ರಹಾಯೈವಾನ್ತರ್ಹಿತಂ ತದ್ಬ್ರಹ್ಮ ಬಭೂವ ||

(ಭಾಷ್ಯಾರ್ಥ)

(ಇಲ್ಲಿ) ಇಂದ್ರನೆಂದರೆ ಆದಿತ್ಯನು,¹ ಅಥವಾ ವಜ್ರಾಯುಧಧಾರಿಯಾದ (ದೇವರಾಜನು) ; ಏಕೆಂದರೆ (ಈ ಎರಡು ಅರ್ಥಗಳನ್ನಿಟ್ಟುಕೊಂಡರೂ ಯಾವ) ವಿರೋಧವೂ ಇರುವದಿಲ್ಲ, ಇಂದ್ರನು ಬಳಿಗೆ ಬರಲು ಬ್ರಹ್ಮ ಮರೆಯಾಯಿತು- ಎಂಬಲ್ಲಿ ಅಭಿಪ್ರಾಯವೇನೆಂದರೆ : “ನಾನು ಇಂದ್ರನು” ಎಂದು ಇವನಿಗೆ ಎಲ್ಲರಿ ಗಿಂತಲೂ ಹೆಚ್ಚಿನ ಅಭಿಮಾನವಿರುತ್ತದೆ. “ಇಂಥ ನನಗೆ ಅಗ್ನಿಯೇ ಮೊದಲಾದವರಿಗೆ ದೊರಕಿದ ಮಾತುಕಥೆಕೂಡ ಈ (ಯಕ್ಷನಿಂದ) ದೊರಕಲಿಲ್ಲವಲ್ಲ!” ಎಂದು ಹೆಮ್ಮೆಯನ್ನು ಹೇಗಾದರೂ ತೊರೆಯಲಿ ಎಂದು ಅವನ ಅನುಗ್ರಹಕ್ಕಾಗಿಯೇ ಆ ಬ್ರಹ್ಮವು ಕಣ್ಮರೆಯಾಯಿತು.

ಉಮಾದೇವಿಯ ದರ್ಶನ

ಸ ತಸ್ಮಿನ್ನೇವಾಕಾಶೇ..... ಕಿಮೇತದ್ಯಕ್ಷಮಿತಿ

|| ೧೨ ||

1. ಈ ಅರ್ಥವು ಪದಭಾಷ್ಯದಲ್ಲಿಲ್ಲ ; ಹೊಸ ಅರ್ಥಕ್ಕೆ ಇಲ್ಲಿ ಕಾರಣವನ್ನು ಕೊಟ್ಟಿಲ್ಲ.

(ಭಾಷ್ಯ)

೧೫೧. ಸ ಶಾನ್ತಾಭಿಮಾನ ಇನ್ದೋಽತ್ಯರ್ಥಂ ಬ್ರಹ್ಮ ವಿಜಿಜ್ಞಾಸುಃ ಯಸ್ಮಿನ್ ಆಕಾಶೇ ಬ್ರಹ್ಮಣಃ ಪ್ರಾದುರ್ಭಾವ ಆಸೀತ್ ತಿರೋಧಾನಂ ಚ | ತಸ್ಮಿನ್ನೇವ ಸ್ತ್ರಿಯಮ್ ಅತಿರೂಪಿಣೀಂ ವಿದ್ಯಾಮ್ ಆಜಗಾಮ | ಅಭಿಪ್ರಾಯೋದ್ಬೋಧಹೇತುತ್ವಾತ್ ರುದ್ರಪತ್ನ್ಯಮಾ ಹೈಮವತೀವ ಸಾ ಶೋಭಮಾನಾ ವಿದ್ಯೈವ | ವಿರೂಪೋಽಪಿ ವಿದ್ಯಾವಾನ್ ಬಹು ಶೋಭತೇ ||

(ಭಾಷ್ಯಾರ್ಥ)

ಹೀಗೆ ಹೆಮ್ಮೆಯು ತೊಲಗಿದ ಬಳಿಕ ಇಂದ್ರನು ಬ್ರಹ್ಮವನ್ನು ತಿಳಿದುಕೊಳ್ಳಬೇಕೆಂಬ ಬಲವಾದ ಇಚ್ಛೆಯುಳ್ಳವನಾಗಿ ಬ್ರಹ್ಮವು ಯಾವ ಆಕಾಶದಲ್ಲಿ ತೋರಿಕೊಂಡು ಮರೆಯಾಯಿತೋ ಅದೇ ಆಕಾಶದಲ್ಲಿ ಪೂಜ್ಯರೂಪಳಾದ ವಿದ್ಯೆಯನ್ನು (ಕಂಡು) ಬಳಸಾರಿದನು. ಅಭಿಪ್ರಾಯವನ್ನು ಪ್ರಕಟಗೊಳಿಸುವದಕ್ಕೆ ಕಾರಣವಾಗಿರುವದರಿಂದ ರುದ್ರಪತ್ನಿಯಾದ ಹೈಮವತಿ ಉಮೆಯಂತೆ ಹೊಳೆಯುತ್ತಿದ್ದ (ಆಕೆಯು) ವಿದ್ಯೆಯೇ.¹ (ಏಕೆಂದರೆ) ವಿದ್ಯಾವಂತನು ರೂಪಹೀನನಾಗಿದ್ದರೂ ಬಹಳ ಶೋಭಿಸುತ್ತಿರುತ್ತಾನೆ.

:::::

1. ಉಮೆಯೆಂದೇ ಅರ್ಥವಾಗಬಹುದೆಂದು ಪದಭಾಷ್ಯದಲ್ಲಿದೆ. ಇಲ್ಲಿ ಉಮೆಯಂತೆ ಎಂದಿದೆ.

ನಾಲ್ಕನೆಯ ಖಂಡ

ಉಮೆಯ ಉಪದೇಶದಿಂದ ಆದ ಜ್ಞಾನ

ಬ್ರಹ್ಮೇತಿ¹ ಹೋವಾಚ..... ಬ್ರಹ್ಮೇತಿ || ೧ ||

ತಸ್ಮಾದ್ವಾ ಏತೇ..... ಬ್ರಹ್ಮೇತಿ || ೨ ||

ತಸ್ಮಾದ್ವಾ ಇನ್ದೋ.... ಬ್ರಹ್ಮೇತಿ || ೩ ||

(ಭಾಷ್ಯ)

೧೫೨. ತಾಂ ಚ ಪೃಷ್ಟ್ವಾ ತಸ್ಯಾ ಏವ ವಚನಾದ್ ವಿದಾಂಚಕಾರ ವಿದಿತವಾನ್ | ಆತ ಇನ್ದ್ರಸ್ಯ ಬೋಧಹೇತುತ್ವಾದ್ ವಿದ್ಯೈವೋಮಾ | ವಿದ್ಯಾಸಹಾಯವಾನ್ ಈಶ್ವರ ಇತಿ ಸ್ಮೃತಿಃ | ಯಸ್ಮಾತ್ ಇನ್ದ್ರವಿಜ್ಞಾನಪೂರ್ವಕಮ್ ಅಗ್ನಿವಾಯ್ವಿನ್ದ್ರಾಃ ತೇ ಹ್ಯೇನನ್ನೇದಿಷ್ಠಮ್ ಅತಿಸಮಾಪಂ ಬ್ರಹ್ಮವಿದ್ಯಯಾ ಬ್ರಹ್ಮ ಪ್ರಾಪ್ತಾಃ ಸಂತಃ ಪಸ್ಪೃಶುಃ ಸ್ಪೃಷ್ಟವಂತಃ | ತೇ ಹಿ ಏನತ್ ಪ್ರಥಮಃ ಪ್ರಥಮಂ ವಿದಾಇಚ್ಛಕಾರ ವಿದಾಇಚ್ಛಕ್ರುರಿತ್ಯೇತತ್ | ತಸ್ಮಾತ್ ಅತಿತರಾಮ್ ಅತೀತ್ಯಾನ್ಯಾನ್ ಅತಿಶಯೇನ ದೀಪ್ಯಂತೇ ಅನ್ಯಾನ್ ದೇವಾನ್ | ತತೋಽಪೀನ್ದೋಽತಿತರಾಂ ದೀಪ್ಯತೇ | ಆದೌ ಬ್ರಹ್ಮವಿಜ್ಞಾನಾತ್ ||

(ಭಾಷ್ಯಾರ್ಥ)

ಆಕೆಯನ್ನು ಕೇಳಿ ಆಕೆಯ ಮಾತಿನಿಂದಲೇ (ಬ್ರಹ್ಮವೆಂದು) ತಿಳಿದುಕೊಂಡನು, ತಿಳಿದುಕೊಂಡವನಾದನು. ಆದ್ದರಿಂದ ಇಂದ್ರನಿಗೆ ಜ್ಞಾನಕ್ಕೆ ಕಾರಣವಾಗಿರುವರಿಂದ ಉಮೆಯಿಂದರೆ ವಿದ್ಯೆಯೇ. ಈಶ್ವರನು ವಿದ್ಯೆಯೊಡನೆ ಇರುತ್ತಾನೆ ಎಂದು ಸ್ಮೃತಿ(?) ಇದೆ. ಇಂದ್ರನ ಜ್ಞಾನದಮೂಲಕ ಅಗ್ನಿ, ವಾಯು, ಇಂದ್ರ- (?) ಈ ದೇವತೆಗಳು ಈ ಬ್ರಹ್ಮವನ್ನು ಅತ್ಯಂತಸಮಾಪವಾಗಿ ಬ್ರಹ್ಮವಿದ್ಯೆಯಿಂದ ಬ್ರಹ್ಮವನ್ನು ಪಡೆದು ಸ್ಪರ್ಶಿಸಿದರು, ಮುಟ್ಟಿದರು. ಅವರೇ ಮೊದಲನೆಯವರಾಗಿ ಮೊದಲು 'ವಿದಾಂಚಕಾರ' ಎಂದರೆ ತಿಳಿದುಕೊಂಡರು ಎಂದರ್ಥ. ಆದ್ದರಿಂದ ಅತಿತರಾಮ್ ಎಂದರೆ ಮಿಕ್ಕವರನ್ನು ಅತಿಕ್ರಮಿಸಿ, (ಮಿಕ್ಕವರಿಗಿಂತ) ಹೆಚ್ಚಾಗಿ ಬೆಳಗುತ್ತಿರುವರು. ಅದರಲ್ಲಿಯೂ ಇಂದ್ರನು ಮಿಕ್ಕ ದೇವತೆಗಳನ್ನು ಮೀರಿ ಅತಿಶಯವಾಗಿ ದೀಪ್ತಿವಂತನಾಗಿರುತ್ತಾನೆ. ಏಕೆಂದರೆ ಅವನೇ ಮೊದಲು ಬ್ರಹ್ಮವನ್ನು ತಿಳಿದುಕೊಂಡನು.

1. "ಸಾ ಬ್ರಹ್ಮೇತಿ" ಎಂದು ಕೆಲವೇ ಪುಸ್ತಕಗಳಲ್ಲಿದೆ.

ಬ್ರಹ್ಮದ ವಿಷಯದ ಉಪಾಸನೆಗಳು

ತಸ್ಯೈಷ ಆದೇಶೋ..... ಇತ್ಯಧಿದೈವತಮ್

|| ೪ ||

(ಭಾಷ್ಯ)

೧೫೩. ತಸ್ಯೈಷ ಆದೇಶಃ ತಸ್ಯ ಬ್ರಹ್ಮಣಃ ಏಷಃ ವಕ್ಷ್ಯಮಾಣಃ ಆದೇಶಃ ಉಪಾಸನೋಪದೇಶ ಇತ್ಯರ್ಥಃ | ಯಸ್ಮಾದ್ ದೇವೇಭ್ಯೋ ವಿದ್ಯುದಿವ ಸಹಸೈವ ಪ್ರಾದುರ್ಭೂತಂ ಬ್ರಹ್ಮ ದ್ಯುತಿಮತ್, ತಸ್ಮಾತ್ ವಿದ್ಯುತೋ ವಿದ್ಯೋತನಂ ಯಥಾ ಯದೇತದ್ ಬ್ರಹ್ಮ ವ್ಯದ್ಯುತತ್ ವಿದ್ಯೋತಿತವತ್ | ಆ ಇವ ಇತ್ಯುಪಮಾರ್ಥ ಆಶಬ್ದಃ | ಯಥಾ ಘನಾನ್ದಕಾರಂ ವಿದಾಯ್ ವಿದ್ಯುತ್ ಸರ್ವತಃ ಪ್ರಕಾಶತೇ, ಏವಂ ತದ್ ಬ್ರಹ್ಮ ದೇವಾನಾಂ ಪುರತಃ ಸರ್ವತಃ ಪ್ರಕಾಶವದ್ ವ್ಯಕ್ತಿಭೂತಮ್ | ಅತೋ ವ್ಯದ್ಯುತದಿವ ಇತ್ಯುಪಾಸ್ಯಮ್, “ಯಥಾ ಸಕೃದ್ವಿದ್ಯುತಮ್” (ಬೃ.೨-೩-೬) ಇತಿ ಚ ವಾಜಸನೇಯಕೇ | ಯಸ್ಮಾಚ್ಚೇನ್ನೋಪಸರ್ಪಣಕಾಲೇ ನ್ಯಮಿಮಿಷತ್ ನಿಮಿಷಿತವ- ದಿವ ತಿರೋಭೂತಮ್ | ಯಥಾ ಕಶ್ಚಿಚ್ಚಕ್ಷುರ್ನಿಮೇಷಣಂ ಕೃತವಾನ್ ಇತಿ | ‘ಇತಿ’, ‘ಇತ್’ ಇತ್ಯನರ್ಥಕೌ ನಿಪಾತೌ | ¹ ಇತಿ ಏವಮ್ ಅಧಿದೈವತಂ ದೇವತಾಯಾ ಅಧಿ ಯದ್ ದರ್ಶನಮ್ ಅಧಿದೈವತಂ ತತ್ ||

(ಭಾಷ್ಯಾರ್ಥ)

“ತಸ್ಯೈಷ ಆದೇಶಃ” ಎಂಬಲ್ಲಿ ತಸ್ಯ ಎಂದರೆ ಆ ಬ್ರಹ್ಮಕ್ಕೆ ಏಷಃ ಎಂದರೆ ಮುಂದೆ ಹೇಳುವದು, ಆದೇಶಃ ಎಂದರೆ ಉಪಾಸನೆಯ ಉಪದೇಶವು ಎಂದರ್ಥ. ದೇವತೆಗಳಿಗೆ ಮುಂಚಿನಂತೆ ತಟ್ಟನೆ ಪ್ರಕಾಶಮಯವಾದ ಬ್ರಹ್ಮವು ತೋರಿಕೊಂಡಿತಷ್ಟೆ : ಆ ಕಾರಣದಿಂದ ಈ ಬ್ರಹ್ಮವು ವ್ಯದ್ಯುತತ್ ಎಂದರೆ ಮಿಂಚಿತು² ಎಂಬುದು ಯಾವದುಂಟೋ ಅದು ಮಿಂಚಿನ ಮಿಂಚುವಿಕೆಯಂತೆ. ಆ ಎಂದರೆ ಅಂತೆ ಎಂಬ ಅರ್ಥದಲ್ಲಿ ಆ ಶಬ್ದವನ್ನುಪಯೋಗಿಸಿರುತ್ತದೆ. ದಟ್ಟವಾದ ಕತ್ತಲೆಯನ್ನು ಸೀಳಿಕೊಂಡು ಮಿಂಚು ಎಲ್ಲಾ ಕಡೆಯಲ್ಲಿಯೂ ಹೇಗೆ ಥಳಗುಟ್ಟುವದೋ ಅದರಂತೆ ಆ ಬ್ರಹ್ಮವು ದೇವತೆಗಳ ಮುಂದೆ ಎಲ್ಲಾ ಕಡೆಯಲ್ಲಿಯೂ ಥಳಗುಟ್ಟಿ ತೋರಿಕೊಂಡಿತು.³ ಆದ್ದರಿಂದ ಮಿಂಚಿತೋ ಎಂಬಂತೆ ಎಂದು (ಅದನ್ನು) ಉಪಾಸನೆ ಮಾಡಬೇಕು. “ಹೇಗೆ ಒಂದೇಸಲಕ್ಕೆ

1. ಈ ವಾಕ್ಯಗಳೆರಡೂ ‘ನ್ಯಮಿಮಿಷತ’ ಎಂಬ ಮಾತಿನ ಮುಂದೆ ಮೂಲದಲ್ಲಿವೆ. ಆದರೂ ಇದ್ದರೆ ಇಲ್ಲಿಯೇ ಇರಬೇಕು.
2. ಪದಭಾಷ್ಯದಲ್ಲಿ ಈ ಅರ್ಥವು ಹೊಂದುವದಿಲ್ಲವೆಂದಿರುತ್ತದೆ.
3. ಈ ಅರ್ಥವು ಹೊಂದುವದಿಲ್ಲವೆಂದು ಪದಭಾಷ್ಯದಲ್ಲಿದೆ.

(ತಟ್ಟನೆ) ಮಿಂಚುವದೋ ಹಾಗೆ'¹ (ಬೃ.೨-೨-೬) ಎಂದು ವಾಜಸನೇಯಕದಲ್ಲಿಯೂ ಹೇಳಿರುತ್ತದೆ. ಇಂದ್ರನು ಹತ್ತಿರಕ್ಕೆ ಬಂದಕಾಲದಲ್ಲಿ ('ನೃಮಿಮಿಷತ್') ಕಣ್ಣುಮುಚ್ಚಿತೋ ಎಂಬಂತೆ ಮರೆಯಾಯಿತಷ್ಟೆ? (ಆದ್ದರಿಂದ "ಕಣ್ಣುಮುಚ್ಚಿತೋ ಎಂಬಂತೆ" ಎಂದು ಉಪಾಸನೆ ಮಾಡಬೇಕು). ಯಾವನಾದರೂ ಒಬ್ಬನು ಕಣ್ಣುಮುಚ್ಚಿದನು. (ಅವನು) ಕಣ್ಣುಮುಚ್ಚಿದನು ಎಂಬುದು ಹೇಗೆ (ಬೇಗನೆ ಆಗುವದೋ ಹಾಗೆ).² 'ಇತಿ', 'ಇತ್' ಎಂಬ ಪಾಠಗಳಿಗೆ (ಹೆಚ್ಚಿಗೆ) ಅರ್ಥವಿಲ್ಲ. ಹೀಗೆ ಈ ರೀತಿಯಲ್ಲಿ ಅಧಿದೈವತವು ; ದೇವತೆಯನ್ನು ಕುರಿತ ದರ್ಶನವುಂಟಲ್ಲ, ಅದೇ ಅಧಿದೈವತವು.³

ಅಧ್ಯಾತ್ಮಂ..... ಸಜ್ಜಲ್ಪಃ

|| ೫ ||

(ಭಾಷ್ಯ)

೧೫೪. ಅಥ ಅನನ್ತರಮ್ ಅಧ್ಯಾತ್ಮಮ್ | ಆತ್ಮನಃ ಅಧಿ⁴ ಆತ್ಮವಿಷಯಮ್ ಅಧ್ಯಾತ್ಮಮ್ | ಉಚ್ಯತೇ ಇತಿ ವಾಕ್ಯಶೇಷಃ | ಯದೇತತ್ ಯಥೋಕ್ತಲಕ್ಷಣಂ ಬ್ರಹ್ಮ ಗಚ್ಛತೀವ ಪ್ರಾಪ್ನೋತೀವ ವಿಷಯಾಕರೋತೀವ ಇತ್ಯರ್ಥಃ | ನ ಪುನರ್ವಿಷಯಾಕರೋತಿ ಮನಃ⁵ | ಅವಿಷಯತ್ವಾದ್ ಬ್ರಹ್ಮಣಃ | ಅತೋ ಮನೋ ನ ಗಚ್ಛತಿ | "ಯೇನಾಹುರ್ಮನೋ ಮತಮ್" (೧-೫) ಇತಿ ಚೋಕ್ತಮ್ | "ಗಚ್ಛತೀವ" ಇತಿ ತು ಮನಸೋಽಪಿ ಮನಸ್ತ್ವಾತ್ | ಆತ್ಮಭೂತತ್ವಾಚ್ಚ ಬ್ರಹ್ಮಣಃ | ತತ್ಸಮೀಪೇ ಮನೋ ವರ್ತತ ಇತಿ ಉಪಸ್ಮರತಿ ಅನೇನ ಮನಸೈವ ತದ್ ಬ್ರಹ್ಮ ವಿದ್ವಾನ್ ಯಸ್ಮಾತ್, ತಸ್ಮಾದ್ ಬ್ರಹ್ಮ ಗಚ್ಛತೀವ ಇತ್ಯುಚ್ಯತೇ | ಅಭೀಕ್ಷಣಂ ಪುನಃ ಪುನಶ್ಚ ಸಜ್ಜಲ್ಪಃ ಬ್ರಹ್ಮಪ್ರೇಷಿತಸ್ಯ ಮನಸಃ | ಅತ ಉಪಸ್ಮರಣಸಜ್ಜಲ್ಪಾದಿಭಿರ್ಲಿಜ್ಞೈಃ ಬ್ರಹ್ಮ ಮನಆಧ್ಯಾತ್ಮಭೂತಮ್ ಇತ್ಯುಪಾಸ್ಯಮ್ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಇನ್ನು (ಅಧಿದೈವತವಾದ) ಬಳಿಕ ಅಧ್ಯಾತ್ಮವು. ಆತ್ಮನಮೇಲೆ ಎಂದರೆ ಆತ್ಮನನ್ನು ಕುರಿತದ್ದು ಅಧ್ಯಾತ್ಮವು ; (ಅದು) ಹೇಳಲ್ಪಡುವದು ಎಂದು ವಾಕ್ಯಕ್ಕೆ ಸೇರಿಸಿಕೊಳ್ಳಬೇಕು. ಯಾವ ಈ ಹಿಂದೆ ಹೇಳಿರುವ ಬ್ರಹ್ಮವನ್ನು ಪಡೆಯುವಂತೆ ಹೊಂದುವಂತೆ, ಎಂದರೆ ವಿಷಯಾಕರಿಸುವಂತೆ ಎಂದರ್ಥ. ಇಷ್ಟೇ ಹೊರತು

1. ಬೃ. ಭಾ. ದಲ್ಲಿ ಇದನ್ನು ಹಿರಣ್ಯಗರ್ಭನ ಅಭಿವ್ಯಕ್ತಿಗೆ ಹೋಲಿಕೆಯಾಗಿ ಕೊಟ್ಟಿದೆ.
2. ಪದಭಾಷ್ಯದಲ್ಲಿ ಕೊಟ್ಟಿರುವ ವಾಕ್ಯಾರ್ಥವನ್ನು ಹೋಲಿಸಿರಿ.
3. ಕಣ್ಣಿನ ದೃಷ್ಟಾಂತವು ಹೇಗೆ ಅಧಿದೈವತವೆಂಬುದನ್ನು ಎಲ್ಲಿಯೂ ವಿವರಿಸಿಲ್ಲ.
4. (ವಾ||) ಪಾಠ. 5. (ವಾ||) ಪಾಠ.

ಮನಸ್ಸು (ನಿಜವಾಗಿ ಬ್ರಹ್ಮವನ್ನು) ವಿಷಯೀಕರಿಸುವದೆಂದೇ (ಹೇಳುವದಕ್ಕೆ ಬರುವದಿಲ್ಲ). ಆದ್ದರಿಂದ ಮನಸ್ಸು (ಅದನ್ನು) ಹೊಂದುವದಿಲ್ಲ. “ಯಾವದರಿಂದ ಮನಸ್ಸು ಮತವಾಗುವದು ಎಂದು ಹೇಳುವರೋ” (೧-೫) ಎಂದು ಹಿಂದೆಯೂ ಹೇಳಿರುತ್ತದೆ. “ಹೊಂದುವಂತೆ (ಇರುತ್ತದೆ)” ಎಂದು (ಇಲ್ಲಿ) ಹೇಳಿರುವದು (ಬ್ರಹ್ಮವು) ಮನಸ್ಸಿಗೂ ಮನಸ್ಸಾಗಿರುವದರಿಂದ ; ಅದರ ಸಮೀಪದಲ್ಲಿ ಮನಸ್ಸು ಇರುವದರಿಂದ ಈ ಮನಸ್ಸಿನಿಂದಲೇ ಜ್ಞಾನಿಯು ಆ ಬ್ರಹ್ಮವನ್ನು ನೆನಪಿಗೆ ತಂದುಕೊಳ್ಳುತ್ತಿರುತ್ತಾನಷ್ಟೆ? ಆದ್ದರಿಂದ (ಮನಸ್ಸು) ಬ್ರಹ್ಮವನ್ನು “ಹೊಂದುವಂತೆ (ಇರುತ್ತದೆ)” ಎಂದು ಹೇಳಿರುತ್ತದೆ. ಅಭೀಕ್ಷಣವಾಗಿ ಎಂದರೆ ಮತ್ತೆಮತ್ತೆ ಬ್ರಹ್ಮದಿಂದ ಪ್ರೇಷಿತವಾದ ಮನಸ್ಸು ಸಂಕಲ್ಪವನ್ನೂ ಮಾಡುತ್ತಿರುತ್ತದೆ. ಆದ್ದರಿಂದ ಉಪಸ್ಮರಣ, ಸಂಕಲ್ಪ- ಮುಂತಾದ ಗುರುತುಗಳಿಂದ ಮನಸ್ಸೇ ಮುಂತಾದವುಗಳ ಆತ್ಮವಾಗಿರುವದು.¹ ಬ್ರಹ್ಮವು ಎಂದು ಉಪಾಸನೆಮಾಡಬೇಕು ಎಂದು ಅಭಿಪ್ರಾಯ.

ತದ್ಧ ತದ್ವನಂ ನಾಮ.... ಸಂವಾಙ್ಘ್ರಿ

|| ೬ ||

(ಭಾಷ್ಯ)

೧೫೫. ತಸ್ಯ ಚಾಧ್ಯಾತ್ಮಮ್ ಉಪಾಸನೇ ಗುಣೋ ವಿಧೀಯತೇ - ತದ್ಧ ತದ್ವನಮ್ ತದೇತದ್ ಬ್ರಹ್ಮ ತಚ್ಚ ತದ್ ವನಂ ಚ ತತ್ ಪರೋಕ್ಷಂ ವನಂ ಸಮ್ಬಂಧನೀಯಮ್ | ವನತೇಸ್ತತ್ಕರ್ಮಣಃ | ತಸ್ಮಾತ್ ತದ್ವನಂ ನಾಮ | ಬ್ರಹ್ಮಣೋ ಗೌಣಂ ಹೀದಂ ನಾಮ | ತಸ್ಮಾತ್, ಅನೇನ ಗುಣೇನ ತದ್ವನಮ್ ಇತಿ ಉಪಾಸಿತ ವ್ಯಮ್ | ಸ ಯಃ ಕಶ್ಚಿತ್ ಏತದ್ ಯಥೋಕ್ತಮ್ ಏವಂ ಯಥೋಕ್ತೇನ ಗುಣೇನ 'ವನಮ್' ಇತ್ಯನೇನ ನಾಮ್ನಾ ಅಭಿಧೇಯಂ ಬ್ರಹ್ಮ ವೇದ ಉಪಾಸ್ತೇ | ತಸ್ಯ ಏತತ್ಪಲಮ್ ಉಚ್ಯತೇ | ಸರ್ವಾಣಿ ಭೂತಾನಿ ಏನಮ್ ಉಪಾಸಕಮ್ ಅಭಿಸಂವಾಙ್ಘ್ರಿ | ಇಹಾಭಿಸಮ್ಬಂಧಂತೇ ಸೇವಂತೇ ಸ್ಮೇತ್ಯರ್ಥಃ | ಯಥಾಗುಣೋಪಾಸನಂ ಹಿ ಫಲಮ್ ||

(ಭಾಷ್ಯಾರ್ಥ)

ಆ ಬ್ರಹ್ಮವನ್ನು ಅಧ್ಯಾತ್ಮವಾಗಿ ಉಪಾಸನೆಮಾಡುವದಕ್ಕಾಗಿ (ಬ್ರಹ್ಮಕ್ಕೆ) ಗುಣವನ್ನು ವಿಧಿಸಲಾಗುತ್ತದೆ. 'ತದ್ಧ ತದ್ವನಮ್' ಎಂದರೆ ಆ ಈ ಬ್ರಹ್ಮವು (ತದ್ವನವು) ಅದೂ ವನವೂ ಆಗಿದೆ ; ಅದು ಎಂದರೆ ಪರೋಕ್ಷವು, ವನವೆಂದರೆ

1. “ಮನೋಽಧ್ಯಾತ್ಮಭೂತಮ್” ಎಂಬ (ಆ||) ಪಾಠಕ್ಕೆ ಮನಸ್ಸೆಂದು ಅಧ್ಯಾತ್ಮವಾಗಿ ಉಪಾಸನೆಮಾಡಬೇಕು ಎಂದರ್ಥವಾಗುತ್ತದೆ. ನಾವು ಕೊಟ್ಟಿರುವ (ವಾ||) ಪಾಠವೇ ಮೇಲು.

ಚೆನ್ನಾಗಿ ಭಜಿಸುವದಕ್ಕೆ ತಕ್ಕದ್ದು. (ಸಂಭಜನೆ ಎಂಬ) ಆ ಅರ್ಥವನ್ನು ಹೇಳುವ ವನಧಾತುವಿನಿಂದ (ಈ ಶಬ್ದರೂಪವು ಹುಟ್ಟಿರುತ್ತದೆ). ಆದ್ದರಿಂದ 'ತದ್ವನನಾಮ' ಬ್ರಹ್ಮಕ್ಕೆ ಈ (ತದ್ವನವೆಂಬ), ನಾಮವು ಗುಣಕ್ಕೆ ಸಂಬಂಧಪಟ್ಟದ್ದು. ಆದ್ದರಿಂದ ಈ ಗುಣದಿಂದ (ಬ್ರಹ್ಮವನ್ನು) 'ತದ್ವನವು' ಎಂದು ಉಪಾಸನೆಮಾಡಬೇಕು. ಯಾವನೇ ಆಗಲಿ ಈ ಮೇಲೆ ಹೇಳಿದ (ಬ್ರಹ್ಮವನ್ನು) ಹೀಗೆ ಎಂದರೆ ಮೇಲೆ ಹೇಳಿದ ಗುಣದಿಂದ ಎಂದರೆ 'ವನ'ವೆಂಬ ಈ ಹೆಸರಿನಿಂದ ಕರೆಯುವದಕ್ಕೆ ಯೋಗ್ಯವಾದದ್ದು ಬ್ರಹ್ಮವು ಎಂದು ತಿಳಿಯುತ್ತಾನೋ ಎಂದರೆ ಉಪಾಸನೆಮಾಡುತ್ತಾನೋ ಅವನಿಗೆ ಈ ಫಲವನ್ನು ಹೇಳಲಾಗುತ್ತದೆ ; ಸರ್ವಭೂತಗಳೂ ಈ ಉಪಾಸಕನನ್ನು 'ಅಭಿಸಂವಾಙ್ಮನ್ತಿ' ಎಂದರೆ ಇಲ್ಲಿ ಅಭಿಪ್ರಾಯಪೂರ್ವಕವಾಗಿ ಚೆನ್ನಾಗಿ ಭಜಿಸುತ್ತವೆ, ಸೇವಿಸುತ್ತವೆ- ಎಂದರ್ಥ. ಏಕೆಂದರೆ ಯಾವ ಗುಣದಿಂದ ಉಪಾಸನೆಮಾಡುವರೋ ಅದಕ್ಕೆ ತಕ್ಕಂತೆ ಫಲವಾಗುತ್ತದೆ.

ಬ್ರಾಹ್ಮೀ ಉಪನಿಷತ್

ಉಪನಿಷದಂ ಭೋ..... ಉಪನಿಷದಮಬ್ರೂಮೇತಿ

|| ೨ ||

(ಭಾಷ್ಯ)

೧೫೬. "ಉಪನಿಷದಂ ಭೋ ಬ್ರೂಹಿ" ಇತ್ಯುಕ್ತಾಯಾಮಪ್ಯುಪನಿಷದಿ ಶಿಷ್ಯೇಣೋಕ್ತ ಆಚಾರ್ಯ ಆಹ | "ಉಕ್ತಾ ಕಥಿತಾ ತೇ ತುಭ್ಯಮ್ ಉಪನಿಷದ್ ಆತ್ಮೋಪಾಸನಮ್, ಅಧುನಾ ಬ್ರಾಹ್ಮೀಂ ವಾವ ತೇ ತುಭ್ಯಂ ಬ್ರಹ್ಮಣೋ ಬ್ರಾಹ್ಮಣಜಾತೇಃ ಉಪನಿಷದಮ್ ಅಬ್ರೂಮ ವಕ್ಷ್ಯಾಮ ಇತ್ಯರ್ಥಃ | ವಕ್ಷ್ಯತಿ ಹಿ | ಬ್ರಾಹ್ಮೀ ನೋಕ್ತಾ ಉಕ್ತಾ ತ್ವಾತ್ಮೋಪನಿಷತ್ | ತಸ್ಮಾನ್ನ ಭೂತಾಭಿಪ್ರಾಯಃ "ಅಬ್ರೂಮ್" ಇತ್ಯಯಂಶಬ್ದಃ ||

(ಭಾಷ್ಯಾರ್ಥ)

"ಪೂಜ್ಯರೆ, ಉಪನಿಷತ್ತನ್ನು ಹೇಳಿರಿ" ಎಂದು ಹಿಂದೆ ಉಪನಿಷತ್ತನ್ನು ಹೇಳಿದ್ದರೂ ಶಿಷ್ಯನು (ಮತ್ತೆ) ಕೇಳಿದ್ದನ್ನು (ಕಂಡು) ಆಚಾರ್ಯನು ಹೇಳುತ್ತಿದ್ದಾನೆ: "ನಿನಗೆ ಉಪನಿಷತ್ತನ್ನು ಎಂದರೆ ಆತ್ಮನ ಉಪಾಸನೆಯನ್ನು ಹೇಳಿದ್ದಾಯಿತು. ಈಗ ಬ್ರಾಹ್ಮೀ ಉಪನಿಷತ್ತನ್ನು ಎಂದರೆ ಬ್ರಾಹ್ಮಣಜಾತಿಯ

ಉಪನಿಷತ್ತನ್ನು ನಿನಗೆ, ನಿನಗೋಸ್ಕರ, 'ಅಬ್ರೂಮ' ಎಂದರೆ ಹೇಳುವೆವು ಎಂದರ್ಥ. ಏಕೆಂದರೆ (ಇದನ್ನು) ಮುಂದೆ ಹೇಳುತ್ತಾರೆ. ಹಿಂದೆ ಬ್ರಾಹ್ಮೀ ಉಪನಿಷತ್ತನ್ನು ಹೇಳಿಲ್ಲ, ಆದರೆ ಆತ್ಮೋಪನಿಷತ್ತನ್ನು ಹೇಳಿರುತ್ತದೆ. ಆದ್ದರಿಂದ "ಅಬ್ರೂಮ" ಎಂಬ ಈ ಮಾತು ಭೂತಕಾಲವನ್ನು ಹೇಳುವ ಅಭಿಪ್ರಾಯದಿಂದ ಬಂದದ್ದಲ್ಲ.¹

ತಸ್ಯೈ..... ಸತ್ಯಮಾಯತನಮ್

|| ೮ ||

(ಭಾಷ್ಯ)

೧೫೭. ತಸ್ಯಾ ವಕ್ಷ್ಯಮಾಣಾಯಾ ಉಪನಿಷದಃ ತಪೋ ಬ್ರಹ್ಮಚರ್ಯಾದಿ ದಮಃ ಉಪಶಮಃ ಕರ್ಮ ಅಗ್ನಿಹೋತ್ರಾದಿ ಇತ್ಯೇತಾನಿ ಪ್ರತಿಷ್ಠಾ ಆಶ್ರಯಃ | ಏತೇಷು ಹಿ ಸತ್ಸು ಬ್ರಾಹ್ಮೈಪನಿಷತ್ ಪ್ರತಿಷ್ಠಿತಾ ಭವತಿ | ವೇದಾಃ ಚತ್ವಾರಃ ಅಜ್ಞಾನಿ ಚ ಸರ್ವಾಣಿ 'ಪ್ರತಿಷ್ಠಾ' ಇತ್ಯನುವರ್ತತೇ | ಬ್ರಹ್ಮಶ್ರಯಾ ಹಿ ವಿದ್ಯಾ | ಸತ್ಯಂ ಯಥಾಭೂತವಚನಮ್ ಅಪೀಡಾಕರಮ್ ಆಯತನಂ ನಿವಾಸಃ | ಸತ್ಯವತ್ಸು ಹಿ ಸರ್ವಂ ಯಥೋಕ್ತಮ್ ಆಯತನೇ ಇವಾವಸ್ಥಿತಮ್ ||

(ಭಾಷ್ಯಾರ್ಥ)

ಆ ಮುಂದೆ ಹೇಳುವ ಉಪನಿಷತ್ತಿಗೆ ತಪಸ್ಸು ಎಂದರೆ ಬ್ರಹ್ಮಚರ್ಯವೇ ಮುಂತಾದದ್ದು, ದಮ ಎಂದರೆ ಉಪಶಮವು, ಕರ್ಮವು ಎಂದರೆ ಅಗ್ನಿಹೋತ್ರವೇ ಮುಂತಾದ್ದು- ಇವುಗಳು ಪ್ರತಿಷ್ಠೆಯು, ಎಂದರೆ ಆಶ್ರಯವು. ಇವುಗಳು ಇದ್ದರೇ ಅಲ್ಲವೆ, ಬ್ರಾಹ್ಮೀ ಉಪನಿಷತ್ತು ನಿಂತಿರುವದು? ವೇದಗಳು ನಾಲ್ಕು, ಎಲ್ಲಾ ಅಂಗಗಳೂ 'ಪ್ರತಿಷ್ಠೆ' ಎಂಬ ಮಾತನ್ನು ಇಲ್ಲಿಯೂ ಸೇರಿಸಿಕೊಳ್ಳಬೇಕು. ಏಕೆಂದರೆ ವಿದ್ಯೆಯು ಬ್ರಹ್ಮವನ್ನು ಆಶ್ರಯಿಸಿರುತ್ತದೆ.² ಸತ್ಯವೆಂದರೆ ಇರುವದನ್ನು ಮತ್ತೊಬ್ಬರಿಗೆ ತೊಂದರೆಯಾಗದಂತೆ ಹೇಳುವ ಮಾತು, ಆಯತನವು ಎಂದರೆ ನಿವಾಸವು. ಏಕೆಂದರೆ ಸತ್ಯವಂತರಲ್ಲಿಯೇ ಮೇಲೆ ಹೇಳಿದ್ದೆಲ್ಲವೂ ಆಯತನದಲ್ಲಿರುವಂತೆ ಇದ್ದುಕೊಂಡಿರುತ್ತದೆ.

1. ಈ ವ್ಯಾಖ್ಯಾನವು ಪದಭಾಷ್ಯಕ್ಕೆ ವಿರುದ್ಧವಾಗಿರುತ್ತದೆ. ಅಲ್ಲಿ ಮಾಡಿರುವ ಚರ್ಚೆಯನ್ನು ಇದಕ್ಕೆ ಹೋಲಿಸಿರಿ. ಬ್ರಾಹ್ಮಣಜಾತಿಯ ಉಪನಿಷತ್ತೆಂದರೆ ಅವರು ಮಾಡಬೇಕಾದ ಆತ್ಮಜ್ಞಾನಸಾಧನವೆಂದು ಟೀಕೆಯಲ್ಲಿ ಅರ್ಥವನ್ನು ಮಾಡಿದೆ.
2. ಈ ವಾಕ್ಯವು ಇಲ್ಲಿ ಏಕೆ ಬಂದಿರುವದೋ ತಿಳಿಯದು.

ಉಪನಿಷತ್ತಿನ ಫಲ

ಯೋ ವಾ ಏತಾಮೇವಂ..... ಪ್ರತಿತಿಷ್ಠತಿ ಪ್ರತಿತಿಷ್ಠತಿ || ೯ ||

(ಭಾಷ್ಯ)

೧೫೮. ತಾಮ್ ಏತಾಂ ತಪಃಪದ್ಯಜ್ಞಾಂ ತತ್ಪ್ರತಿಷ್ಠಾಂ ಬ್ರಾಹ್ಮೀಮುಪನಿಷದಂ ಸಾಯತನಾಮ್ ಆತ್ಮಜ್ಞಾನಹೇತುಭೂತಾಮ್ ಏವಂ ಯಥಾವದ್ ಯೋ ವೇದ ಅನುವರ್ತತೇ ಅನುತಿಷ್ಠತಿ, ತಸ್ಯ ಏತತ್ಫಲಮ್ ಆಹ- ಅಪಹತ್ಯ ಪಾಪ್ಮಾನಮ್ ಅಪಕ್ಷೀಯ ಧರ್ಮಾಧರ್ಮೌ ಇತ್ಯರ್ಥಃ | ಅನಂತಃಪಾರೇ ಅವಿದ್ಯಮಾನಾಂತೇ ಸ್ವರ್ಗೇ ಲೋಕೇ ಸುಖಪ್ರಾಯೇ ನಿರ್ದುಃಖಾತ್ಮನಿ ಪರೇ ಬ್ರಹ್ಮಣಿ ಜ್ಞೇಯೇ ಮಹತಿ ಸರ್ವಮಹತ್ತರೇ ಪ್ರತಿತಿಷ್ಠತಿ | ಸರ್ವವೇದಾಂತವೇದ್ಯಂ ಬ್ರಹ್ಮ ಆತ್ಮತ್ವೇನಾವಗಮ್ಯ ತದೇವ ಬ್ರಹ್ಮ ಪ್ರತಿಪದ್ಯತೇ ಇತ್ಯರ್ಥಃ ||

(ಭಾಷ್ಯಾರ್ಥ)

ತಪಸ್ಸೇ ಮುಂತಾದವುಗಳೆಂಬ ಅಂಗವುಳ್ಳ, ಅದನ್ನೇ ಆಶ್ರಯವಾಗಿ ಉಳ್ಳ ಆತ್ಮಜ್ಞಾನಕ್ಕೆ ಕಾರಣವಾಗಿದ್ದುಕೊಂಡಿರುವ ಅಂಥ ಈ ಬ್ರಾಹ್ಮೀ ಉಪನಿಷತ್ತನ್ನು ಯಾವನು ತಿಳಿದುಕೊಳ್ಳುತ್ತಾನೋ, ಅಂದರೆ ಅನುಸರಿಸುತ್ತಾನೋ, ಅನುಷ್ಠಾನ ಮಾಡುತ್ತಾನೋ, ಅವನಿಗೆ ಈ ಫಲವನ್ನು (ಮಂತ್ರವು) ಹೇಳುತ್ತದೆ : ಪಾಪವನ್ನು ಹೊಡೆದುಹಾಕಿ ಎಂದರೆ ಧರ್ಮಾಧರ್ಮಗಳನ್ನು ಸವೆಯಿಸಿಕೊಂಡು ಎಂದರ್ಥ. ಅನಂತವಾದ ಪಾರವಿಲ್ಲದ ಕೊನೆಯಿಲ್ಲದ ಸ್ವರ್ಗಲೋಕದಲ್ಲಿ ಎಂದರೆ ಅನಂದಮಯ ವಾಗಿರುವ ದುಃಖರಹಿತವಾದ ಪರಬ್ರಹ್ಮದಲ್ಲಿ ಹಿರಿಯದಾದ ದೊಡ್ಡ (ಸ್ವರ್ಗಲೋಕ ದಲ್ಲಿ ಎಂದರೆ) ಎಲ್ಲಕ್ಕಿಂತಲೂ ದೊಡ್ಡದಾಗಿರುವ (ಬ್ರಹ್ಮದಲ್ಲಿ) ನೆಲೆನಿಲ್ಲುವನು. ಸಕಲವೇದಾಂತಗಳಿಂದಲೂ ತಿಳಿಯುವ ವಿಷಯವಾದ ಬ್ರಹ್ಮವನ್ನು (ತನ್ನ) ಆತ್ಮನೆಂದು ತಿಳಿದುಕೊಂಡು ಅದೇ ಬ್ರಹ್ಮವನ್ನು ಪಡೆದುಕೊಳ್ಳುತ್ತಾನೆ ಎಂದರ್ಥ.

::::::::::

ಉಪನಿಷತ್ತಿನ ಸಾರ

ಒಂದನೆಯ ಖಂಡ

೧-೨. ನಮ್ಮ ಮನಸ್ಸೂ ಇಂದ್ರಿಯಗಳೂ ತಾವುತಾವೇ ತಮ್ಮ ವಿಷಯಗಳನ್ನು ಅರಿಯುವದಿಲ್ಲ, ತಾವುತಾವೇ ತಮ್ಮ ವ್ಯಾಪಾರವನ್ನು ಮಾಡುವದಿಲ್ಲ. ತಮ್ಮ ಜೀವಾಳವಾಗಿರುವ ಆತ್ಮಚೈತನ್ಯದ ಸನ್ನಿಧಿಯ ಬಲದಿಂದಲೇ ಇವು ಕೆಲಸಮಾಡುತ್ತಿರುತ್ತವೆ. ಇವುಗಳಲ್ಲಿ ನಾನುನನ್ನದೆಂಬ ಭಾವನೆಯನ್ನು ತೊರೆದ ಧೀರರು ಅಮೃತರಾಗುತ್ತಾರೆ.

೨-೪. ಆತ್ಮತತ್ವವನ್ನು ಇಂದ್ರಿಯಗಳಾಗಲಿ ಮನಸ್ಸಾಗಲಿ ವಿಷಯಾಕರಿಸಲಾರವು. ಆದ್ದರಿಂದ ಅದನ್ನು ಇಂಥದ್ದೆಂದು ವಿಷಯವಾಗಿಸಿಕೊಂಡು ಅರಿಯುವದಕ್ಕೆ ಆಗುವದಿಲ್ಲ ; ಮತ್ತೊಬ್ಬರಿಗೆ ಇಂಥದ್ದೆಂದು ತಿಳಿಸುವದಕ್ಕೂ ಆಗುವದಿಲ್ಲ. ಅದು ಅರಿಯಲ್ಪಡತಕ್ಕದ್ದು, ಅರಿಯಲ್ಪಡಲಾಗದ್ದು- ಎಂದು ಎರಡು ಬಗೆಯಾಗಿರುವ ವಿಷಯರಾಶಿಗಿಂತಲೂ ಬೇರೆಯಾಗಿಯೇ ಇರುವದು. ಯಾವದನ್ನು ಇಂದ್ರಿಯಮನಾದಿಗಳು ಅರಿಯಲಾರವೋ ಯಾವದು ಅವುಗಳನ್ನೆಲ್ಲ ತನ್ನ ಸ್ವಭಾವವಾದ ಅರಿವಿನಿಂದ ಬೆಳಗುತ್ತಿರುವದೋ ಆ ನಮ್ಮ ಆತ್ಮನೇ ಅದು, ಎಂದು ಮಾತ್ರ ಅದನ್ನು ತಿಳಿದುಕೊಳ್ಳಬಹುದು ; ಇದು ಎಂದು ವಿಷಯಾಕರಿಸಬಹುದಾದದ್ದು ಯಾವದು ಅದಲ್ಲ. ಇಂಥ ಆತ್ಮತತ್ವವೇ ಬ್ರಹ್ಮವೆಂದು ವೇದಾಂತಿಗಳು ಹೇಳುವರು.

ಎರಡನೆಯ ಖಂಡ

೧-೪. ಬ್ರಹ್ಮವು ಜ್ಞಾನಕ್ಕೆ ವಿಷಯವಲ್ಲವಾದಕಾರಣ ಯಾರು ಇದನ್ನು ಇಂಥದ್ದೆಂದು ಅರಿತುಕೊಂಡೆವೆಂದು ಭಾವಿಸುವರೋ ಅವರು ಇದರ ಪರಮಾರ್ಥವನ್ನು ಅರಿಯರು. ಅದು ಯಾವದಕ್ಕೂ ವಿಷಯವಲ್ಲವೆಂದು ನಿಶ್ಚಯಿಸಿರುವವರೇ ಇದರ ನಿಜವನ್ನು ಬಲ್ಲರು. ಬ್ರಹ್ಮದ ಸ್ವರೂಪವು ನಮಗೆ ಹೇಗೂ ತಿಳಿಯಬರುವದೇ ಇಲ್ಲವೆಂದು ಎಣಿಸಬಾರದು. ಏಕೆಂದರೆ ಮನಸ್ಸಿನಲ್ಲಿ ಯಾವಯಾವ ಪ್ರತ್ಯಯವುಂಟಾದರೂ ಅದನ್ನೆಲ್ಲ ಬೆಳಗುತ್ತಿರುವ ಸ್ವಯಂಪ್ರಕಾಶವಾದ ಆತ್ಮಚೈತನ್ಯರೂಪಸಾಕ್ಷಿಯಾಗಿ ಅದು ನಮಗೆ ತಿಳಿದುಬರುತ್ತಲೇ ಇರುವದು. ಹೀಗೆಂದು ಅರಿತವನಿಗೆ ಆತ್ಮನ ಸ್ವಭಾವವಾದ ಬಲವು ದಕ್ಕುವದು, ಈ ತಿಳಿವಳಿಕೆಯಿಂದ ಅಮೃತತ್ವವೂ ದೊರಕುವದು.

೫. ಮೇಲೆ ಹೇಳಿದ ರೀತಿಯಲ್ಲಿ ಬದುಕಿರುವಾಗಲೇ ಅರಿತುಕೊಂಡರೆ ಪರಮಾರ್ಥ ಸತ್ಯವು ಲಾಭವಾಗಿ ಜನ್ಮವು ಸಾರ್ಥಕವಾಗುವದು. ಇಲ್ಲದಿದ್ದರೆ ಸಂಸಾರದಲ್ಲಿ ತಪ್ಪದೆ ತೊಳಲಬೇಕಾಗುವದರಿಂದ ಜನ್ಮವು ವ್ಯರ್ಥವಾಗಿ ದೊಡ್ಡ ನಷ್ಟವಾದಂತೆ ಆಗುವದು. ಆದ್ದರಿಂದ ಜಾಣರಾದವರು ಸರ್ವಪ್ರಾಣಿಗಳಿಗೂ ಆತ್ಮನಾಗಿರುವ ಈ ಬ್ರಹ್ಮವನ್ನು ಕಂಡುಕೊಂಡು ಈ ಅವಿದ್ಯಾಮಯವಾದ ಸಂಸಾರವನ್ನು ದಾಟಿ ಅಮೃತರಾಗಬೇಕು.

ಮೂರನೆಯ ಖಂಡ

೧. ಹಿಂದಕ್ಕೆ ದೇವತೆಗಳಿಗೂ ಅಸುರರಿಗೂ ಸಂಗ್ರಾಮವಾಗಲು ಬ್ರಹ್ಮವು ದೇವತೆಗಳಿಗೆ ಜಯವನ್ನು ತಂದುಕೊಟ್ಟಿತು. ಆದರೆ ದೇವತೆಗಳು ತಾವೇ ತಮ್ಮ ಶಕ್ತಿಯಿಂದಲೇ ಜಯಿಸಿ ತಮ್ಮತಮ್ಮ ಮಹಿಮೆಯನ್ನು ಪಡೆದುಕೊಂಡೆವೆಂದು ಭಾವಿಸಿಕೊಂಡರು.

೨. ಇವರ ಮಿಥ್ಯಾಭಿಮಾನವನ್ನರಿತುಕೊಂಡ ಬ್ರಹ್ಮವು ಒಂದು ಅದ್ಭುತವಾದ ಯಕ್ಷ ರೂಪವನ್ನು ಧರಿಸಿ ಅವರಿಗೆ ಕಾಣಿಸಿಕೊಂಡಿತು. ಅವರಿಗೆ ಯಾರಿಗೂ ಆ ರೂಪದ ನಿಜವು ತಿಳಿಯದೆ ಹೋಯಿತು.

೩-೬. ಆಗ ದೇವತೆಗಳು ಆದದ್ದೆಲ್ಲವನ್ನೂ ತಿಳಿಯಬಲ್ಲವನೆಂದು ಪ್ರಸಿದ್ಧನಾದ ಅಗ್ನಿಯನ್ನು ಈ ಯಕ್ಷನು ಯಾರೆಂಬುದನ್ನು ತಿಳಿದುಕೊಂಡುಬಾ- ಎಂದು ಕಳುಹಿಸಿದರು. ಬ್ರಹ್ಮವು “ನೀನು ಯಾರು?” ಎಂದು ಕೇಳಲು “ಲೋಕದಲ್ಲಿರುವದನ್ನೆಲ್ಲ ಸುಡುವ ಅಗ್ನಿಯು ನಾನು, (ಆದದ್ದನ್ನೆಲ್ಲ ಅರಿಯುವ) ಜಾತವೇದನು ನಾನು” ಎಂದು ಅಗ್ನಿಯು ಉತ್ತರವನ್ನುಕೊಟ್ಟನು. “ಹಾಗಾದರೆ ಇದನ್ನು ಸುಡು” ಎಂದು ಒಂದು ಹುಲ್ಲುಕಡ್ಡಿಯನ್ನು ಬ್ರಹ್ಮವು ಅವನ ಮುಂದಿಡಲು ಅಗ್ನಿಯು ಅದನ್ನು ಸುಡಲಾರದೆ ಹೋದನು ; ಆದ್ದರಿಂದ ಅವನು ನಾಚಿಕೊಂಡು ಯಕ್ಷನ ನಿಜವನ್ನರಿಯಲಾರದೆ ಹಿಂದಿರುಗಿದನು.

೭-೧೦. ಆಮೇಲೆ ದೇವತೆಗಳು ವಾಯುವನ್ನು ಈ ಕೆಲಸಕ್ಕೆ ಕಳುಹಿಸಿದರು. ಅವನಿಗೂ ಬ್ರಹ್ಮಕ್ಕೂ ಮೇಲಿನಂತೆಯೇ ಸಂಭಾಷಣೆಯು ನಡೆಯಿತು. ಪೃಥ್ವಿಯಲ್ಲಿರುವದನ್ನೆಲ್ಲ ಎತ್ತಬಲ್ಲನೆಂದು ಕೊಚ್ಚಿಕೊಂಡ ವಾಯುವಿನಿಂದ ಆ ಹುಲ್ಲುಕಡ್ಡಿಯನ್ನು ಕೂಡ ಎತ್ತುವದಾಗಲಿಲ್ಲ. ವಾಯುವೂ ಯಕ್ಷನ ನಿಜವನ್ನರಿಯಲಾರದೆ ಹಿಂದಿರುಗಿದನು.

೧೧-೧೨. ಆಮೇಲೆ ದೇವತೆಗಳು ಯಕ್ಷನು ಯಾರೆಂಬುದನ್ನು ಅರಿತುಕೊಂಡು ಬರುವದಕ್ಕೆ ಇಂದ್ರನನ್ನು ಕಳುಹಿಸಿದರು. ಬ್ರಹ್ಮವು ಅವನಿಗೆ ದರ್ಶನವನ್ನು ಕೂಡ ಕೊಡದೆ ಅಲ್ಲಿಯೇ ಮಾಯವಾಯಿತು. ಇಂದ್ರನು ಅಲ್ಲಿಯೇ ನಿಂತಿರಲು ಬ್ರಹ್ಮವಿದ್ಯಾದೇವಿಯು ಅವನಿಗೆ ಸುಂದರಿಯಾದ ಸ್ತ್ರೀಯ ರೂಪದಿಂದ ದರ್ಶನವನ್ನು ಕೊಟ್ಟಳು. ಆಕೆಯನ್ನು “ಈರೂಪದ ನಿಜವೇನು?” ಎಂದು ಇಂದ್ರನು ಕೇಳಿದನು.

ನಾಲ್ಕನೆಯ ಖಂಡ

೧. ಆಕೆಯು “ಇದು ಬ್ರಹ್ಮವು. ಈ ಬ್ರಹ್ಮವು ಜಯವನ್ನು ತಂದುಕೊಟ್ಟಿದ್ದರಿಂದಲೇ ನೀವು ಮಹಿಮಾವಂತರಾಗಿರುವಿರಿ” ಎಂದಳು. ಆಗ ಆಕೆಯ ಉಪದೇಶದಿಂದಲೇ ಇಂದ್ರನಿಗೆ ಇದು ಬ್ರಹ್ಮವು ಎಂಬ ಅರಿವಾಯಿತು.

೨-೩. ಹೀಗೆ ಅಗ್ನಿ, ವಾಯು, ಇಂದ್ರ- ಈ ಮೂವರೂ ಬ್ರಹ್ಮವನ್ನು ಕಂಡು ಮಾತನಾಡಿದವರಾದ್ದರಿಂದ ಮಿಕ್ಕ ದೇವತೆಗಳಿಗಿಂತ ಹೆಚ್ಚಿನವರಾದರು. ಅದರಲ್ಲಿಯೂ ಇಂದ್ರನು ಮೊಟ್ಟಮೊದಲು ಇದು ಬ್ರಹ್ಮವು- ಎಂದು ತಿಳಿದುಕೊಂಡವನಾದಕಾರಣ ದೇವತೆಗಳೆಲ್ಲ ಶ್ರೇಷ್ಠನೆನಿಸಿದನು.

೨-೫. ಆ ಬ್ರಹ್ಮಕ್ಕೆ ಉಪಮಾನವನ್ನುಕೊಡಬೇಕಾದರೆ ‘ಮಿಂಚು ಥಳಾರೆಂದು ಹೊಳೆದು ಮರೆಯಾಗುವಂತೆ’, ‘ಕಣ್ಣು ತೆರೆದು ತಟ್ಟನೆ ಮುಚ್ಚಿಕೊಳ್ಳುವಂತೆ’ ಎಂಬ ಅಧಿದೈವತವಾದ ಹೋಲಿಕೆಗಳನ್ನೂ ಮನಸ್ಸಿನ ಪ್ರತ್ಯಯಗಳು ಹುಟ್ಟಿಹೋಗುವಾಗಲೆಲ್ಲ ಅಭಿವ್ಯಕ್ತವಾಗುವ ರೂಪವೆಂದು ಅಧ್ಯಾತ್ಮವಾದ ಹೋಲಿಕೆಯನ್ನೂ ಕೊಟ್ಟು ವರ್ಣಿಸಬಹುದು.

೬. ಅದು ಎಲ್ಲರಿಗೂ ಆತ್ಮಸ್ವರೂಪವಾಗಿರುವದರಿಂದ ಅದನ್ನು ಎಲ್ಲರೂ ಪ್ರೀತಿಯಿಂದ ಭಜಿಸುವರು; ಆದ್ದರಿಂದ ಅದನ್ನು ‘ತದ್ವನಮ್’ (ಪ್ರಾಣಿಗಳಿಗೆಲ್ಲ ಪ್ರಿಯವಾಗಿರುವದು) ಎಂಬ ಹೆಸರಿನಿಂದ ಉಪಾಸನೆಮಾಡಬೇಕು.

೭. ಪರಮಾತ್ಮನ ಉಪನಿಷತ್ತು ಇಷ್ಟೇ, ಇದಕ್ಕಿಂತ ಹೆಚ್ಚಿನದೇನೂ ಇರುವದಿಲ್ಲ. ಇದನ್ನು ಪಡೆದುಕೊಳ್ಳುವದಕ್ಕೆ ತಪಸ್ಸು, ದಮ, ಕರ್ಮ, ವೇದವೇದಾಂಗಗಳ ಜ್ಞಾನ- ಇವೆಲ್ಲವೂ ಬೇಕಾಗುವ ಸಾಧನಗಳು. ವಿಶೇಷವಾಗಿ ಸತ್ಯವೆಂಬ ಸಾಧನವು ಅವಶ್ಯವಾಗಿ ಬೇಕಾಗುವದು.

೮. ಇಲ್ಲಿ ವರ್ಣಿಸಿರುವ ಪ್ರಕಾರದಿಂದ ಬ್ರಹ್ಮವನ್ನು ಅರಿತುಕೊಂಡಾತನು ಸಕಲ ಕಲ್ಮಷಗಳನ್ನೂ ತೊಲಗಿಸಿಕೊಂಡು ಆ ಪರಬ್ರಹ್ಮದಲ್ಲಿಯೇ ನಿಲುಗಡೆಯನ್ನು ಪಡೆಯುವನು.

ಮಂತ್ರಗಳ ಅನುಕ್ರಮಣಿಕೆ

ವಿಶೇಷ:- ಇಲ್ಲಿ ಕೊಟ್ಟಿರುವ ಪುಟಸಂಖ್ಯೆಗಳಲ್ಲಿ ಮೊದಲನೆಯದು, ಪದ ಭಾಷ್ಯದ್ದು, ಎರಡನೆಯದು ವಾಕ್ಯಭಾಷ್ಯದ್ದು.

	ಖಂಡ	ಮಂತ್ರ	ಪುಟಸಂಖ್ಯೆ ಪದ / ವಾಕ್ಯ
ಅಥ ವಾಯುಮಬ್ರುವನ್	೩	೭	೭೮ / ೧೬೧
ಅಥಾಧ್ಯಾತ್ಮಂ ಯದೇತತ್	೪	೫	೮೮ / ೧೬೬
ಅಥೇಂದ್ರಮಬ್ರುವನ್	೩	೧೧	೮೦ / ೧೬೨
ಅನ್ಯದೇವ ತದ್ ವಿದಿತಾದ್	೧	೪	೨೯ / ೧೧೭
ಇಹ ಚೇದವೇದೀದಥ	೨	೫	೬೭ / ೧೪೦
ಉಪನಿಷದಂ ಭೋ ಬ್ರೂಹಿ	೪	೭	೯೧ / ೧೬೮
ಕೇನೇಷಿತಂ ಪತತಿ ಪ್ರೇಷಿತಂ ಮನಃ	೧	೧	೧೦ / ೧೦೯
ತದಭ್ಯದ್ರವತ್ ತಮಭ್ಯ ವದತ್	೩	೪	೭೫ / ೧೬೧
" " "	೩	೮	೭೮ / ೧೬೧
ತದ್ಧ ತದ್ಧನಂ ನಾಮ	೪	೬	೮೯ / ೧೬೭
ತದ್ಧೈಷಾಂ ವಿಜಜ್ಞಾ	೩	೨	೭೪ / ೧೫೯
ತಸ್ಮಾದ್ವಾ ಇನ್ನೋಽತಿತರಾಮ್	೪	೩	೮೫ / ೧೬೪
ತಸ್ಮಾದ್ವಾ ಏತೇದೇವಾಃ	೪	೨	೮೪ / ೧೬೪
ತಸ್ಮಿಗ್ಂಸ್ತ್ವಯಿ ಕಿಂ ವೀರ್ಯಮ್	೩	೫	೭೫ / ೧೬೧
" " "	೩	೯	೭೮ / ೧೬೧
ತಸ್ಮೈ ತೃಣಂ ನಿದಧಾವೇತದ್ಧಹೇತಿ	೩	೬	೭೫ / ೧೬೧
ತಸ್ಮೈ ತೃಣಂ ನಿದಧಾವೇತದಾದತ್ಸ್ವೇತಿ	೩	೧೦	೭೯ / ೧೬೧
ತಸ್ಮೈ ತಪೋ ದಮಃ ಕರ್ಮೇತಿ	೪	೮	೯೬ / ೧೬೯
ತಸ್ಮೈಷ ಆದೇಶೋ ಯದೇತದ್ವಿದ್ಯುತೋ	೪	೪	೮೬ / ೧೬೫
ತೇಽಗ್ನಿಮಬ್ರುವನ್ ಜಾತವೇದಃ	೩	೩	೭೫ / ೧೬೧
ನ ತತ್ರ ಚಕ್ಷುರ್ಗಚ್ಛತಿ	೧	೩	೨೬ / ೧೧೫

		ಖಂಡ	ಮಂತ್ರ	ಪುಟಸಂಖ್ಯೆ ಪದ / ವಾಕ್ಯ
ನಾಹಂ (ನಾಹ)ಮನ್ಯೇ ಸುವೇದೇತಿ	೨	೨	೫೨ / ೧೩೦
ಪ್ರತಿಬೋಧವಿದಿತಮ್	೨	೪	೫೮ / ೧೩೬
ಬ್ರಹ್ಮ ಹ ದೇವೇಭ್ಯೋ ವಿಜಿಗ್ಯೇ	೩	೧	೭೨ / ೧೪೨
ಯಚ್ಚಕ್ಷುಷಾ ನ ಪಶ್ಯತಿ	೧	೭	೪೦ / ೧೨೬
ಯಚ್ಛ್ರೋತ್ರೇಣ ನ ಶೃಣೋತಿ	೧	೮	೪೧ / ೧೨೬
ಯತ್ಪಾಣೇನ ನ ಪ್ರಾಣತಿ	೧	೯	೪೨ / ೧೨೬
ಯದಿ ಮನ್ಯಸೇ ಸುವೇದೇತಿ	೨	೧	೪೬ / ೧೨೮
ಯದ್ವಾಚಾನಭ್ಯುದಿತಮ್	೧	೫	೩೪ / ೧೨೪
ಯನ್ಮನಸಾ ನ ಮನುತೇ	೧	೬	೩೮ / ೧೨೬
ಯಸ್ಯಾಮತಂ ತಸ್ಯ ಮತಮ್	೨	೩	೫೫ / ೧೩೩
ಯೋ ವಾ ಏತಾಮೇವಮ್	೪	೯	೯೯ / ೧೭೦
ಶ್ರೋತ್ರಸ್ಯ ಶ್ರೋತ್ರಂ	೧	೨	೧೬ / ೧೧೧
ಸ ತಸ್ಮಿನ್ನೇವಾಕಾಶೇ	೩	೧೨	೮೧ / ೧೬೨
ಸಾ ಬ್ರಹ್ಮೇತಿ ಹೋವಾಚ	೪	೧	೮೩ / ೧೬೪

#####

ಶಬ್ದಾನುಕ್ರಮಣಿಕೆ

ಇಲ್ಲಿ ಕೊಟ್ಟಿರುವ ಸಂಖ್ಯೆಗಳು ಸಂಸ್ಕೃತಭಾಷ್ಯದ ಯಾವಭಾಗದಲ್ಲಿ ಶಬ್ದವು ಬಂದಿದೆ ಎಂಬುದನ್ನು ಸೂಚಿಸುವವು.

೧. ಅಜ್ಞಾನಮ್ -

ಆತ್ಮನನ್ನು ತಿಳಿಯದಿರುವುದು, ತಪ್ಪಾಗಿ ತಿಳಿದುಕೊಂಡಿರುವುದು, ೪.

೨. ಅಧಿದೈವತಮ್ -

ದೇವತೆಗಳ ವಿಷಯವಾದದ್ದು, ೪೩, ೭೭.

೩. ಅಧೋಗತಿಃ -

ಪಶ್ಚಾದಿಗಳಿಂದ ಹಿಡಿದು ಸ್ಥಾವರ ಪ್ರಾಣಿಗಳವರೆಗಿನ ಜನ್ಮಗಳನ್ನು ಪಡೆಯುವುದು. ದಕ್ಷಿಣೋತ್ತರಮಾರ್ಗಗಳಿಗಿಂತ ಬೇರೆ ಯಾದ ಮೂರನೆಯ ಗತಿ - ಶಾಸ್ತ್ರೀಯ ಕರ್ಮವನ್ನಾಗಲಿ ಉಪಾಸನೆಯನ್ನಾಗಲಿ ಮಾಡದೆ ಸ್ವೇಚ್ಛೆಯಿಂದ ನಡೆಯುವವರಿಗೆ ಆಗುವ ಕೀಳುಗತಿ, ೨.

೪. ಅಧ್ಯವಸಾಯಃ -

ಅಂತಃಕರಣದ ಬುದ್ಧಿವೃತ್ತಿಯ ವ್ಯಾಪಾರ, ನಿಶ್ಚಯಿಸುವುದು, ೧೬, ೧೮, ೨೪.

೫. ಅಧ್ಯಾತ್ಮಮ್ -

ತನ್ನೊಳಗಿನ, ಆತ್ಮವಿಷಯವಾದ, ೪೩, ೭೮.

೬. ಅನ್ತಃಕರಣಮ್ -

ಒಳಗಿನ ಕರಣ ; ಮನಸ್ಸು, ಬುದ್ಧಿ-ಎಂಬ ವೃತ್ತಿಗಳುಳ್ಳದ್ದು, ೧೮, ೩೪, ೩೬, ೩೮, ೪೨.

೭. ಅಮೃತತ್ವಮ್ -

ಮರಣದ ಸಂಬಂಧವಿಲ್ಲದ ಮುಕ್ತಿ, ೨೩, ೫೮, ೫೯, ೮೫.

೮. ಅವಿದ್ಯಾ -

ಆತ್ಮನನ್ನು ತಿಳಿಯದೆ ಇರುವುದು, ತಪ್ಪಾಗಿ ತಿಳಿದಿರುವುದು, ಅಜ್ಞಾನ, ೫೮, ೬೨.

೯. ಅವಿದ್ಯಾಲಕ್ಷಣಮ್ -

ಅವಿದ್ಯಾಕಲ್ಪಿತವಾದ ಅವ್ಯಾಕೃತ, ೨೭.

೧೦. ಅವಿದ್ಯಾಕಾಮಕರ್ಮ ಲಕ್ಷಣಮ್ -

ಜಗತ್ತಿನ ಮೂಲಸ್ಥಿತಿ ; ಅವಿದ್ಯೆಯಿಂದ ಕಲ್ಪಿತವಾದ ವ್ಯಾಕೃತನಾಮರೂಪಗಳ ಬೀಜ, ೮೯.

೧೧. ಅವ್ಯಾಕೃತಮ್ -

ಅವಿದ್ಯೆ, ಕಾಮ, ಕರ್ಮ ಎಂಬ ಸಂಸಾರಹೇತು, ೨೭.

೧೨. ಅಸಂಹತಃ -

ಮತ್ತೊಂದರೊಡನೆ ಸೇರಿಕೊಳ್ಳದೆ ತಾನೇತಾನಾಗಿರುವ, ೧೬.

೧೩. ಆಗಮಃ -

ಸಂಪ್ರದಾಯಪರಂಪರೆಯಿಂದ ಬಂದಿರುವ ಗುರುಗಳ ಉಪದೇಶ, ೨೬, ೪೪, ೪೬.

೧೪. ಆತ್ಮಲೋಕಃ -

ಆತ್ಮನೆಂಬ ಲೋಕ, ಹೊರಗೆ ಸಾಧನದಿಂದ ಸಂಪಾದಿಸಿಕೊಳ್ಳಬೇಕಾಗಿರುವ ಲೋಕಗಳಿಗಿಂತ ಬೇರೆಯಾದ ಆತ್ಮ, ೫.

೧೫. ಆತ್ಮವಿದ್ಯಾ -

ಪರಮಾತ್ಮ ಸ್ವರೂಪವನ್ನು ಅರಿತುಕೊಳ್ಳುವುದು, ೫೯.

೧೬. ಆತ್ಮಮನಃಸಂಯೋಗಃ -

ಆತ್ಮ, ಮನಸ್ಸು - ಇವೆರಡೂ ಕೂಡಿ ಕೊಳ್ಳುವುದು ; ಇದು ಜ್ಞಾನವುಂಟಾಗುವದಕ್ಕೆ ಅವಶ್ಯವೆಂದು ಕಣಾದರ ಅನುಯಾಯಿಗಳ ಮತ, ೫೫.

೧೭. ಆಲೋಚನಮ್ -

ಇಂದ್ರಿಯಗಳಿಗೂ ವಿಷಯಗಳಿಗೂ ಸಂಬಂಧವಾದ ಕೂಡಲೆ ಆಗುವ ಮೊದಲನೆಯ ಅರಿವು (sensation), ೧೬.

೧೮. ಉಪನಿಷತ್ -

ಬ್ರಹ್ಮವಿದ್ಯೆ, ೮೧, ೮೫, ೮೬ ; ಉಪಾಸನೆ ೬೪; ಬ್ರಹ್ಮವಿದ್ಯೆಯನ್ನು ಎಂದರೆ ಜ್ಞಾನೋಪಾಸನೆಗಳನ್ನು ತಿಳಿಸುವ ಗ್ರಂಥ, ೧.

೧೯. ಉಪಲಕ್ಷಣಮ್ -

ಒಂದು ಪದಾರ್ಥವನ್ನು ಇನ್ನೂ ಕೆಲವನ್ನೂ ಗ್ರಹಿಸಬೇಕೆಂಬುದಕ್ಕೆ ಗುರುತಾಗಿ ಹೆಸರಿಸಿರುವುದು, ೬೯, ೮೭.

೨೦. ಉಪಾದೇಯಮ್ -

ಬೇಕೆಂದು ತೆಗೆದುಕೊಳ್ಳತಕ್ಕದ್ದು, ವ್ಯಾಕೃತ, ೨೮, ೩೯.

೨೧. ಉಪಾಧಿಃ -

ವಸ್ತುವಿನಲ್ಲಿ ತಾನು ಸೇರಿಕೊಂಡಿರದೆ ಅದರಲ್ಲಿಲ್ಲದ ಧರ್ಮವನ್ನು ಇರುವಂತೆ ತೋರಿಸಬಲ್ಲ ವಸ್ತು ; ಆತ್ಮನಲ್ಲಿಲ್ಲದ ಧರ್ಮವನ್ನು ತೋರಿಸುವ ಶರೀರಾದಿಗಳು, ೨೩, ೩೩, ೪೨, ೪೩, ೫೬, ೭೮.

೨೨. ಉಪಾಸನಮ್ -

ಧ್ಯಾನ, ೧, ೩೦, ೭೯.

೨೩. ಏಷಣಾ -

ಪುತ್ರ, ವಿತ್ರ, ಲೋಕಗಳ ಬಯಕೆ, ೨೩.

೨೪. ಕರಣಾನಿ -

ವಾಗಾದಿ ಕರ್ಮೇಂದ್ರಿಯಗಳು ಐದು,

ಚಕ್ಷುರಾದಿಜ್ಞಾನೇಂದ್ರಿಯಗಳು ಐದು. ಮನಸ್ಸು, ಬುದ್ಧಿ- ಎಂಬ ಹನ್ನೆರಡು ಸಾಧನಗಳು, ೧೫, ೧೬, ೬೮.

೨೫. ಕರ್ತೃತ್ವಭೋಕ್ತೃತ್ವೇ -

ಇದನ್ನು ಮಾಡಿ ಇದನ್ನು ಅನುಭವಿಸುವೆ ನೆಂಬ ಅಭಿಮಾನಗಳು, ೬೪.

೨೬. ಕರ್ಮ -

ಶಾಸ್ತ್ರದಲ್ಲಿ ವಿಧಿಸಿರುವ ಕೆಲಸಗಳು, ೧, ೨, ೫, ೬, ೩೦.

೨೭. ಕರ್ಮಾಜ್ಞಸಾಮ -

ಕರ್ಮವನ್ನು ಮಾಡುವಾಗ ಹೇಳಬೇಕಾದ ಸಾಮವು. ಇದರ ಉಪಾಸನೆಯನ್ನು ಅಂಗಾವಬದ್ಧ ಉಪಾಸನೆಯೆನ್ನುವರು, ೧.

೨೮. ಕಾಮಕರ್ಮಪ್ರವೃತ್ತಿ ಕಾರಣಮ್ -

ಕಾಮವೂ ಕರ್ಮವೂ ಉಂಟಾಗುವದಕ್ಕೆ ಕಾರಣವಾದ ಅಜ್ಞಾನ, ೪.

೨೯. ಕಾರ್ಯಕರಣಸಂಪ್ಯಾತಃ -

ದೇಹ, ಇಂದ್ರಿಯಗಳು - ಇವುಗಳ ಸಮೂಹ, ೧೨.

೩೦. ಕೂಟಸ್ಥಮ್ -

ಯಾವ ವಿಕಾರವೂ ಇಲ್ಲದೆ ಇದ್ದಂತೆ ಇರುವ, ೧೨.

೩೧. ಕೇವಲತರ್ಕಃ -

ಅನುಭವದ ಆಧಾರವಿಲ್ಲದ ಅವೈದಿಕ ತರ್ಕ, ಬರಿಯ ಊಹೆ, ೮ ; ವೇದಕ್ಕೆ ಹೊಂದುವ ತರ್ಕವು ಅವಶ್ಯ, ೪೪.

೩೨. ಕ್ರಿಯಾಕಾರಕಫಲಭೇದ ಬುದ್ಧಿಃ -

ನಾನು ಕರ್ತನು, ಇಂಥ ಸಾಧನಗಳಿಂದ ಈ ಕರ್ಮವನ್ನು ಮಾಡಿ ಇಂಥ ಫಲವನ್ನು ಪಡೆಯುವೆನು ಎಂದು ಕ್ರಿಯೆ, ಕಾರಕ, ಫಲ- ಇವುಗಳನ್ನು ಬೇರೆಬೇರೆಯಾಗಿ ಕಾಣುವ ಬುದ್ಧಿ, ೬, ೮೪.

೩೩. ಚಿಚ್ಚಕ್ರಿಸ್ವರೂಪಮಾತ್ರಃ -

ಜ್ಞಾನಶಕ್ತಿಯೇ ತನ್ನ ಸ್ವರೂಪವಾಗಿ ಉಳ್ಳ ಆತ್ಮನು, ಜ್ಞಾನವುಳ್ಳವನಲ್ಲ, ೫೨.

೩೪. ಚಿನ್ಮಾತ್ರಜ್ಯೋತಿಃ -

ಬರಿಯ ಜ್ಞಾನವೆಂಬ ಬೆಳಕಿನ ಸ್ವರೂಪದ ಆತ್ಮ, ೨೯.

೩೫. ಚೈತನ್ಯಾತ್ಮಜ್ಯೋತಿಃ -

ಚೈತನ್ಯಸ್ವರೂಪದ ಬೆಳಕು, ಆತ್ಮನ ಜ್ಞಾನಸ್ವರೂಪ, ೩೬, ೩೮.

೩೬. ಚೈತನ್ಯಮಾತ್ರಸತ್ತಾಕಮ್ -

ಜ್ಞಾನವೊಂದೇ ಇರವಾಗಿ ಉಳ್ಳ ಆತ್ಮ, ವಾಗಾದಿಗಳ ನಿಜವಾದ ಸ್ವರೂಪವು ಇದೇ, ೩೧.

೩೭. ಜಾತಿಗುಣಕ್ರಿಯಾವಿಶೇಷಣಾನಿ -

ವಾಕ್ಯಿನಿಂದ ಹೇಳುವದಕ್ಕೆ ವಸ್ತುವಿನಲ್ಲಿ ನಿಮಿತ್ತವಾಗಿರಬೇಕಾದ ವಿಕಲ್ಪಗಳು, ೨೫.

೩೮. ಜ್ಞಾನಮ್ -

ಉಪಾಸನೆ, ೨, ೫ ; ಆತ್ಮನನ್ನು ಅರಿತುಕೊಳ್ಳುವದು, ೪, ೬, ೨೩, ೬೪.

೩೯. ತರ್ಕಃ -

ಸುಮ್ಮನೆ ಊಹಿಸುವದು, ೮.

೪೦. ತಾರ್ಕಿಕಾಃ -

ಬರಿಯ ತರ್ಕವನ್ನೇ ನಂಬಿರುವ ವಾದಿಗಳು, ೩೦.

೪೧. ದಕ್ಷಿಣಮಾರ್ಗಃ -

ಸಕಾಮಿಗಳು ಕರ್ಮವನ್ನು ಮಾಡಿ ಫಲವನ್ನು ಪಡೆಯುವದಕ್ಕೆ ಹೋಗುವ ಧೂಮಾದಿಮಾರ್ಗ. ಇದರಲ್ಲಿ ಹೋದವರು ಸಂಸಾರಕ್ಕೆ ಮರಳುವರು, ೨.

೪೨. ದೃಷ್ಟಾದೃಷ್ಟಾನಿ -

ಈ ಲೋಕದಲ್ಲಿ ಕಾಣಬರುವ, ಮತ್ತು ಪರಲೋಕದ್ದಾದ್ದರಿಂದ ಕಾಣದಿರುವ ಶಾಸ್ತ್ರ ಮಾತದಿಂದ ತಿಳಿಯಬರುವ ಫಲಗಳು, ೭.

೪೩. ದ್ರವ್ಯಮ್ -

ಗುಣಕ್ಕೂ ಕ್ರಿಯೆಗೂ ಆಧಾರವಾಗಿರುವ ವಸ್ತು ರೂಪ, ೫೪, ೫೫.

೪೪. ನಿರುಪಾಧಿಕಮ್ -

ಯಾವ ಉಪಾಧಿಯೂ ಇಲ್ಲದ, ೭೮.

೪೫. ನಿರ್ವಿಶೇಷಮ್ -

ಇಂಥದ್ದೆಂದು ಹೇಳುವದಕ್ಕೆ ಬರುವ ವಿಶೇಷಗಳು ಯಾವವೂ ಇಲ್ಲದ, ೩೨, ೫೩, ೫೫.

೪೬. ಪರಮಾತ್ಮಾ -

ನಿಜವಾಗಿಯೂ ಆತ್ಮನಾಗಿರುವವನು, ಅವಿದ್ಯೆಯಿಂದ ಕಲ್ಪಿತವಾಗಿರುವ ಆತ್ಮಗಳ ಗೆಲ್ಲಕ್ಕೂ ಹೆಚ್ಚಿನವನು, ೮೨.

೪೭. ಪರಾರ್ಥಃ -

ಮತ್ತೊಂದರ ಪ್ರಯೋಜನಕ್ಕಾಗಿರ ತಕ್ಕದ್ದು, ೧೬.

೪೮. ಪರಿಸಂಖ್ಯಾನ -

ಅಲ್ಲಗಳೆಯುವದು, ೩೩.

೪೯. ಪಾರಿವ್ರಾಜ್ಯಮ್ -

ಜ್ಞಾನಕ್ಕಾಗಿ ಸಂಪೂರ್ಣವಾಗಿ ಕರ್ಮವನ್ನು ಬಿಡುವ ಸಂನ್ಯಾಸ, ೫.

೫೦. ಪುರುಷತನ್ತ್ರಮ್ -

ಕರ್ತೃವಿಗೆ ಅಧೀನವಾಗಿರುವದು, ೬.

೫೧. ಪ್ರತ್ಯಗಾತ್ಮಾ -

ಒಳಗಿನ ಆತ್ಮ, ದೇಹೇಂದ್ರಿಯಗಳೇ ಮುಂತಾದವುಗಳೆಲ್ಲಕ್ಕೂ ಸಾಕ್ಷಿಯಾಗಿರುವ ಆತ್ಮ, ೩, ೬, ೭, ೯, ೫೮, ೬೬, ೭೮, ೮೪.

೫೨. ಪ್ರತ್ಯಗಾತ್ಮ ಬ್ರಹ್ಮ -

ನಮ್ಮೆಲ್ಲರ ತೀರ ಒಳಗಿನ ಆತ್ಮನೇ ಆಗಿರುವ ಪರಮಾರ್ಥ, ೪, ೬.

೫೩. ಪ್ರತ್ಯಯಃ -

ಮನಸ್ಸಿನ ವೃತ್ತಿಗಳ ರೂಪವಾದ ಜ್ಞಾನ, ೫೨, ೫೩.

೫೪. ಪ್ರಾಣಃ -

ಇಂದ್ರಿಯಗಳ ವ್ಯಾಪಾರಕ್ಕೆಲ್ಲ ಕಾರಣವಾಗಿ
ರುವ ಪ್ರಾಣ ; ಘ್ರಾಣೇಂದ್ರಿಯ, ೧೪, ೧೯, ೩೮.

೫೫. ಬುದ್ಧಿಃ -

ನಿಶ್ಚಯಮಾಡುವ ಅಂತಃಕರಣವೃತ್ತಿ,
ಅಂತಃಕರಣ, ೧೮, ೫೬.

೫೬. ಬ್ರಹ್ಮ -

ಎಲ್ಲಕ್ಕೂ ದೊಡ್ಡದು, ಎಲ್ಲರ ಆತ್ಮನಾಗಿ
ರುವ ಪರಮಾರ್ಥ, ೨೦, ೨೩, ೨೪, ೨೫,
೨೬, ೨೭, ೨೮, ೨೯, ೩೦, ೩೧, ೩೨, ೩೫,
೪೦, ೫೦, ೬೨, ೭೦, ೭೨, ೭೪, ೭೫, ೭೬,
೭೭, ೭೮, ೭೯.

೫೭. ಬ್ರಹ್ಮನಿಷ್ಠಃ -

ಬ್ರಹ್ಮದಲ್ಲಿಯೇ ನೆಲೆನಿಂತಿರುವವನು, ೯.

೫೮. ಬ್ರಹ್ಮವಿತ್‌ಸಂಪ್ರದಾಯಃ -

ಬ್ರಹ್ಮವನ್ನು ಬಲ್ಲವರು ತಮ್ಮ ಶಿಷ್ಯರಿಗೆ
ತಿಳಿಸುತ್ತಾ ಬಂದಿರುವುದು, ೪೦.

೫೯. ಬ್ರಹ್ಮವಿದ್ಯಾ -

ಬ್ರಹ್ಮವನ್ನು ಅರಿತುಕೊಳ್ಳುವುದು, ೪೬,
೬೪, ೮೪, ೮೯.

೬೦. ಭೂಮಾ -

ಎಲ್ಲಕ್ಕೂ ಹೆಚ್ಚಿನ ಬ್ರಹ್ಮ, ೩೨, ೪೩.

೬೧. ಮನಃ -

ಸಂಕಲ್ಪಿಸುವ ಅಂತಃಕರಣವೃತ್ತಿ, ಅಂತಃ
ಕರಣ, ೧೦, ೧೩, ೧೫, ೧೮, ೨೪, ೩೪, ೫೫.

೬೨. ಮಿಥ್ಯಾಜ್ಞಾನಮ್ -

ತಪ್ಪುತಿಳಿವಳಿಕೆ, ೬೮.

೬೩. ಮಿಥ್ಯಾಭಿಮಾನಃ -

ಒಣಹೆಮ್ಮೆ, ತಪ್ಪುತಿಳಿವಳಿಕೆ, ೬೭, ೬೮.

೬೪. ಲೋಕಃ -

ಭೋಗಸ್ಥಾನ, ೫ ; ನಾನು ನನ್ನದೆಂಬ
ಮಿಥ್ಯಾಭಿಮಾನ, ಶರೀರ, ೨೩, ೬೨.

೬೫. ಲೋಕತ್ರಯಮ್ -

ಮನುಷ್ಯಲೋಕ, ಪಿತೃಲೋಕ, ದೇವ
ಲೋಕ - ಎಂಬ ಮೂರು ಲೋಕಗಳು, ೫.

೬೬. ವಿದ್ಯಾ -

ಉಪಾಸನೆ, ೫ ; ಜ್ಞಾನ, ೪೬, ೬೪, ೮೫, ೮೯.

೬೭. ವಿಪರ್ಯಯಃ -

ತಪ್ಪುತಿಳಿವು, ೪೬.

೬೮. ವಿಶುದ್ಧಸತ್ತ್ವಃ -

ಅಂತಃಕರಣಶುದ್ಧಿಯಾದವನು, ೩.

೬೯. ವೃತ್ತಿಃ -

ಮನಸ್ಸಿನ ಅಥವಾ ಪ್ರಾಣದ ವ್ಯಾಪಾರ,
೨೦, ೩೪, ೩೫, ೩೬, ೩೮.

೭೦. ವ್ಯಾಕೃತಮ್ -

ಬಿಡಿಬಿಡಿಯಾದ ನಾಮರೂಪಗಳಿಂದ
ತೋರುವ ಜಗತ್ತು, ೨೭.

೭೧. ವ್ಯಾಕೃತಬೀಜಮ್ -

ಬಿಡಿಬಿಡಿಯಾದ ನಾಮರೂಪಗಳಿಂದ
ತೋರುವ ಜಗತ್ತು, ೨೭.

೭೨. ಶೇಷಃ -

ಕರ್ಮಕ್ಕೆ ಅಥವಾ ಉಪಾಸನೆಗೆ
ಅಂಗವಾದದ್ದು, ೮೩.

೭೩. ಶ್ರೌತಕರ್ಮ -

ಶ್ರುತಿಯಲ್ಲಿ ಹೇಳಿರುವ ಅಗ್ನಿ
ಹೋತ್ರಾದಿ ಕರ್ಮಗಳು, ೨.

೭೪. ಸಂಯೋಗಃ -

ಬೇರೆಬೇರೆಯಾಗಿರುವ ಎರಡು
ವಸ್ತುಗಳು ಸೇರಿಕೊಳ್ಳುವ ಸಂಬಂಧ, ೫೫.

೭೫. ಸಂಸಾರಬೀಜಮ್ -

ಸಂಸಾರವೆಂದರೆ ಹುಟ್ಟಿ ಸತ್ತು ಮತ್ತೆ
ಹುಟ್ಟುತ್ತಾ ಸುಖದುಃಖಗಳನ್ನು ಅನು
ಭವಿಸುತ್ತಿರುವುದು ; ಸಂಸಾರಬೀಜವೆಂದರೆ
ಅದಕ್ಕೆ ಕಾರಣವಾದ ಅಜ್ಞಾನ, ೪, ೮೯.

೭೬. ಸಂಸ್ಕಾರಃ -

ಚಿತ್ತವು ಶುದ್ಧಿಯಾಗಲು ಅದರಲ್ಲುಂಟಾ ಗುವ ಒಂದು ಬಗೆಯ ಯೋಗ್ಯತೆ, ೩.

೭೭. ಸಂಹತಃ -

ಒಂದಕ್ಕೊಂದು ಸೇರಿಕೊಂಡಿರುವದು; ಉದಾಹರಣೆಗೆ ಕಂಬ, ತೊಲೆಗಳು- ಮುಂತಾಗಿ ಸೇರಿಕೊಂಡು ಮನೆಯಾಗಿರುವವು. ಸಂಹತ ವಾದವುಗಳು ಪರಾರ್ಥವಾಗಿರುತ್ತವೆ, ೧೬.

೭೮. ಸಂಜ್ಞಲ್ಪಃ -

ಅಂತಃಕರಣದ ಮನೋವೃತ್ತಿ, ಹೀಗೆ ಮಾಡುವನೆಂದು ಯೋಚಿಸಿಕೊಳ್ಳುವದು, ೧೩, ೧೮, ೨೪.

೭೯. ಸಂಜ್ಞಾತಃ -

ಒಂದಕ್ಕೊಂದು ಕೂಡಿ ಆಗಿರುವ ಒಟ್ಟು, ೧೨.

೮೦. ಸತ್ತ್ವಶುದ್ಧಿಃ -

ಅಂತಃಕರಣದ ರಾಗಾದಿಮಲಗಳು ಹೋಗುವದು, ೨.

೮೧. ಸದಸದ್ವಾದಿನಃ -

ಸತ್ಕಾರ್ಯವಾದಿಗಳಾದ ಸಾಂಖ್ಯರು ಮತ್ತು ಅಸತ್ಕಾರ್ಯದವಾದಿಗಳಾದ ವೈಶೇಷಿಕರು, ೪೧.

೮೨. ಸಮವಾಯಃ -

ಗುಣವು ಗುಣಿಯಲ್ಲಿಯೂ, ಜಾತಿಯು ವ್ಯಕ್ತಿಯಲ್ಲಿಯೂ ಕ್ರಿಯೆಯು ಕ್ರಿಯಾವಂತ ವಾದ ದ್ರವ್ಯದಲ್ಲಿಯೂ ಸೇರಿಕೊಂಡಿರುವ ನಿತ್ಯಸಂಬಂಧ, ೫೫.

೮೩. ಸಮ್ಯಗ್ವರ್ತನಮ್ -

ಸರಿಯಾದ ತಿಳಿವಳಿಕೆ, ೫೦.

೮೪. ಸರ್ವಾತ್ಮಾ -

ಎಲ್ಲರ ಆತ್ಮನಾದ ಬ್ರಹ್ಮ, ೨೯.

೮೫. ಸರ್ವಾತ್ಮೈಕತ್ವಮ್ -

ಸರ್ವರ ಆತ್ಮನೂ ನನ್ನ ಆತ್ಮನೇ ಎಂಬ ಅದ್ವೈತಭಾವ, ೬೨.

೮೬. ಸರ್ವಾನ್ತರಃ -

ದೇಹಾದಿಗಳೆಲ್ಲಕ್ಕೂ ಒಳಗಿರುವ ಮುಖ್ಯಾತ್ಮ, ೧೭, ೨೮.

೮೭. ಸಹಕಾರಿಸಾಧನಮ್ -

ಒಂದು ಸಾಧನದ ಜೊತೆಯಲ್ಲಿ ಕೆಲಸ ಮಾಡಿ ಒಂದೇ ಕಾರ್ಯಕ್ಕೆ ನೆರವಾಗುವ ಸಾಧನ, ೮೩, ೮೪.

೮೮. ಸಾಧ್ಯಸಾಧನಸಮ್ಮನ್ಯಃ -

ಪುತ್ರ, ಮಾನುಷವಿತ್ತ, ದೈವವಿತ್ತ ಎಂಬ ಸಾಧನಗಳು, ಅವುಗಳಿಂದ ಪಡೆಯಬೇಕಾದ ಲೋಕತ್ರಯವೆಂಬ ಸಾಧ್ಯ - ಇವುಗಳ ಸಂಬಂಧ, ೫.

೮೯. ಸ್ಮಾರ್ತಕರ್ಮ -

ಸ್ಮೃತ್ಯುಕ್ತವಾದ ದೇವಯಜ್ಞವೇ ಮುಂತಾದ ಕರ್ಮಗಳು, ೨.

೯೦. ಸ್ವರ್ಗಃ -

ಸ್ವರ್ಗಲೋಕ; ಆನಂದರೂಪವಾದ ಬ್ರಹ್ಮ, ೮೯.

೯೧. ಸ್ವಭಾವದೋಷಃ -

ಚಿತ್ತದಲ್ಲಿ ಸಹಜವಾಗಿ ಕಾಣುವ ದೋಷ, ೪೧.

೯೨. ಸ್ವಾಭಾವಿಕಃ -

ಅವಿಚಾರಸ್ವಭಾವದಿಂದ ಆದ, ೨; ಸ್ವಭಾವದಿಂದಲೇ ಸಿದ್ಧವಾಗಿರುವ ಸ್ವರೂಪವೇ ಆಗಿರುವ, ೫.

೯೩. ಹೇಯಮ್ -

ಬೇಡವೆಂದು ಬಿಡತಕ್ಕ, ಅವ್ಯಾಕೃತ, ೨೮.

ಕೇನೋಪನಿಷತ್ತು (ತಲವಕಾರೋಪನಿಷತ್ತು)

ಶಾಂತಿಮಂತ್ರ:

ಓಂ ಆಪ್ಯಾಯನ್ತು ಮಮಾಜ್ಞಾನಿ ವಾಕ್ಯಾಣಶ್ಚಕ್ಷುಶ್ಚೋತ್ರಮಥೋ
ಬಲಮಿನ್ದ್ರಿಯಾಣಿ ಚ ಸರ್ವಾಣಿ |
ಸರ್ವಂ ಬ್ರಹ್ಮಾಪನಿಷದಂ ಮಾಹಂ ಬ್ರಹ್ಮ ನಿರಾಕುರ್ಯಾಂ ಮಾ ಮಾ
ಬ್ರಹ್ಮ ನಿರಾಕರೋತ್ ಅನಿರಾಕರಣಮಸ್ತು ಅನಿರಾಕರಣಂ ಮೇಽಸ್ತು
ತದಾತ್ಮನಿ ನಿರತೇ ಯ ಉಪನಿಷತ್ಸು ಧರ್ಮಾಃ ತೇ ಮಯಿ ಸನ್ತು
ತೇ ಮಯಿ ಸನ್ತು ||

||ಓಂ ಶಾಂತಿಃ ಶಾಂತಿಃ ಶಾಂತಿಃ ||

ಅಥ ಪ್ರಥಮಃ ಖಂಡಃ

ಓಂ | ಕೇನೇಷಿತಂ ಪತತಿ ಪ್ರೇಷಿತಂ ಮನಃ ಕೇನ ಪ್ರಾಣಃ ಪ್ರಥಮಃ ಪೈತಿ
ಯುಕ್ತಃ | ಕೇನೇಷಿತಾಂ ವಾಚಮಿಮಾಂ ವದಂತಿ ಚಕ್ಷುಃ ಶೋತ್ರಂ ಕ ಉ ದೇವೋ
ಯುನಕ್ತಿ ||೧||

ಶೋತ್ರಸ್ಯ ಶೋತ್ರಂ ಮನಸೋ ಮನೋ ಯದ್ವಾಚೋ ಹ ವಾಚಂ ಸ ಉ
ಪ್ರಾಣಸ್ಯ ಪ್ರಾಣಃ | ಚಕ್ಷುಷಶ್ಚಕ್ಷುರತಿಮುಚ್ಯ ಧೀರಾಃ ಪ್ರೇತ್ಯಾಸ್ತಾಲ್ಲೋಕಾದಮೃತಾ
ಭವಂತಿ | ||೨||

ನ ತತ್ರ ಚಕ್ಷುರ್ಗಚ್ಯತಿ ನ ವಾಗ್ಗಚ್ಯತಿ ನೋ ಮನಃ |
ನ ವಿದ್ಮೋ ನ ವಿಜಾನೀಮೋ ಯಥೈತದನುಶಿಷ್ಯಾತ್ ||೩||

ಅನ್ಯದೇವ ತದ್ವಿದಿತಾದಥೋ ಅವಿದಿತಾದಧಿ |
ಇತಿ ಶುಶ್ರುಮ ಪೂರ್ವೇಷಾಂ ಯೇ ನಸ್ತದ್ವ್ಯಾಚಚಕ್ಷಿರೇ ||೪||

ಯದ್ವಾಚಾನಭ್ಯುದಿತಂ ಯೇ ನ ವಾಗಭ್ಯುದ್ಯತೇ |
ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ ||೫||

ಯನ್ಮನಸಾ ನ ಮನುತೇ ಯೇನಾಹುರ್ಮನೋ ಮತಮ್ |
ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ ||೬||

ಯಚ್ಚಕ್ಷುಷಾ ನ ಪಶ್ಯತಿ ಯೇ ನ ಚಕ್ಷೋಷಿ ನ ಪಶ್ಯತಿ |
ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ ||೭||

ಯಚ್ಚೋತ್ರೇಣ ನ ಶೃಣೋತಿ ಯೇನ ಶೋತ್ರಮಿದಂ ಶ್ರುತಮ್ |
ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ

|| ೮ ||

ಯತ್ಪಾಣೇನ ನ ಪ್ರಾಣಿತಿ ಯೇನ ಪ್ರಾಣಃ ಪ್ರಣೇಯತೇ |
ತದೇವ ಬ್ರಹ್ಮ ತ್ವಂ ವಿದ್ಧಿ ನೇದಂ ಯದಿದಮುಪಾಸತೇ

|| ೯ ||

ಇತಿ ಪ್ರಥಮಃ ಖಂಡಃ

ಅಥ ದ್ವಿತೀಯಃ ಖಂಡಃ

ಯದಿ ಮನ್ಯಸೇ ಸುವೇದೇತಿ ದಭ್ರಮೇವಾಪಿ ನೂನಮ್ |
ತ್ವಂ ವೇತ್ಥ ಬ್ರಹ್ಮಣೋ ರೂಪಂ ಯದಸ್ಯ ತ್ವಂ ಯದಸ್ಯ ದೇವೇ
ಷ್ವಥ ನು ಮೀಮಾಽಸ್ಯಮೇವ ತೇ ಮನ್ಯೇ ವಿದಿತಮ್

|| ೧ ||

ನಾಹಂ ಮನ್ಯೇ ಸುವೇದೇತಿ ನೋ ನ ವೇದೇತಿ ವೇದ ಚ |
ಯೋ ನಸ್ತದ್ವೇದ ತದ್ವೇದ ನೋ ನ ವೇದೇತಿ ವೇದ ಚ

|| ೨ ||

ಯಸ್ಯಾಮತಂ ತಸ್ಯ ಮತಂ ಮತಂ ಯಸ್ಯ ನ ವೇದ ಸಃ |
ಅವಿಜ್ಞಾತಂ ವಿಜಾನತಾಂ ವಿಜ್ಞಾತಮವಿಜಾನತಾಮ್

|| ೩ ||

ಪ್ರತಿಬೋಧವಿದಿತಂ ಮತಮಮೃತತ್ವಂ ಹಿ ವಿನ್ದತೇ |
ಆತ್ಮನಾ ವಿನ್ದತೇ ವೀರ್ಯಂ ವಿದ್ಯಯಾ ವಿನ್ದತೇಽಮೃತಮ್

|| ೪ ||

ಇಹ ಚೇದವೇದೀದಥ ಸತ್ಯಮಸ್ತಿ ನ ಚೇದಿಹಾವೇದೀನ್ಮಹತೀ ವಿನಷ್ಟಿಃ |
ಭೂತೇಷು ಭೂತೇಷು ವಿಚಿತ್ಯ ಧೀರಾಃ ಪ್ರೇತ್ಯಾಸ್ತಾಲ್ಲೋಕಾದಮೃತಾ ಭವನ್ತಿ

|| ೫ ||

ಇತಿ ದ್ವಿತೀಯಃ ಖಂಡಃ

ಅಥ ತೃತೀಯಃ ಖಂಡಃ

ಬ್ರಹ್ಮ ಹ ದೇವೇಭ್ಯೋ ವಿಜಿಗ್ಮೇ ತಸ್ಯ ಹ ಬ್ರಹ್ಮಣೋ ವಿಜಯೇ ದೇವಾ
ಅಮಹೀಯನ್ತ | ತ ಐಕ್ಷನ್ತಾಸ್ಮಾಕಮೇವಾಯಂ ವಿಜಯೋಽಸ್ಮಾಕಮೇ ವಾಯಂ
ಮಹೀಮೇತಿ

|| ೧ ||

ತದ್ಧೈಷಾಂ ವಿಜಜ್ಞಾತೇಭ್ಯೋ ಹ ಪ್ರಾದುರ್ಬಭೂವ ತನ್ನ ವ್ಯಜಾನತ
ಕಿಮಿದಂ ಯಕ್ಷಮಿತಿ

|| ೨ ||

ತೇಽಗ್ನಿಮಬ್ರುವನ್ ಜಾತವೇದ ಏತದ್ವಿಜಾನೀಹಿ ಕಿಮೇತದ್ಯಕ್ಷಮಿತಿ
ತಥೇತಿ

|| ೩ ||

ತದಭ್ಯದ್ರವತ್ತಮಭ್ಯವದತ್ ಕೋಽಸೀತ್ಯಗ್ನಿರ್ವಾ ಅಹಮಸ್ಮೀತ್ಯಬ್ರವೀ-
ಜ್ಞಾತವೇದಾ ವಾ ಅಹಮಸ್ಮೀತಿ

|| ೪ ||

ತಸ್ಮೈಸ್ತ್ವಯಿ ಕಿ ವೀರ್ಯಮಿತ್ಯಪೀದ೯ ಸರ್ವಂ ದಹೇಯಂ ಯದಿದಂ
ಪ್ರಥಿವ್ಯಾಮಿತಿ

|| ೫ ||

ತಸ್ಮೈ ತೃಣಂ ನಿದಧಾವೇತದ್ಧಹೇತಿ ತದುಪಪ್ರೇಯಾಯ ಸರ್ವಜವೇನ
ತನ್ನ ಶಶಾಕ ದಗ್ಧಂ ಸ ತತ ಏವ ನಿವವೃತೇ ನೈತದಶಕಂ ವಿಜ್ಞಾತುಂ
ಯದೇತದ್ಯಕ್ಷಮಿತಿ

|| ೬ ||

ಅಥ ವಾಯುಮಬ್ರುವನ್ ವಾಯವೇತದ್ವಿಜಾನೀಹಿ ಕಿಮೇತದ್ಯಕ್ಷಮಿತಿ
ತಥೇತಿ

|| ೭ ||

ತದಭ್ಯದ್ರವತ್ತಮಭ್ಯವದತ್ಕೋಽಸೀತಿ ವಾಯುರ್ವಾ ಅಹಮಸ್ಮೀತ್ಯಬ್ರ
ವೀನ್ಮಾತರಿಶ್ವಾವಾ ಅಹಮಸ್ಮೀತಿ

|| ೮ ||

ತಸ್ಮೈಸ್ತ್ವಯಿ ಕಿಂ ವೀರ್ಯಮಿತ್ಯಪೀದ೯ ಸರ್ವಮಾದದೀಯಂ¹ ಯದಿದಂ
ಪ್ರಥಿವ್ಯಾಮಿತಿ

|| ೯ ||

ತಸ್ಮೈ ತೃಣಂ ನಿದಧಾವೇತದಾದತ್ಸ್ವೇತಿ ತದುಪಪ್ರೇಯಾಯ ಸರ್ವಜವೇನ
ತನ್ನ ಶಶಾಕಾದಾತುಂ ಸ ತತ ಏವ ನಿವವೃತೇ ನೈತದಶಕಂ ವಿಜ್ಞಾತುಂ
ಯದೇತದ್ಯಕ್ಷಮಿತಿ

|| ೧೦ ||

ಅಥೇನ್ದ್ರಮಬ್ರುವನ್ ಮಘವನ್ನೇತದ್ವಿಜಾನೀಹಿ ಕಿಮೇತದ್ಯಕ್ಷಮಿತಿ
ತಥೇತಿ ತದಭ್ಯದ್ರವತ್ತಸ್ಮಾತ್ತಿರೋದಥೇ

|| ೧೧ ||

ಸ ತಸ್ಮಿನ್ನೇವಾಕಾಶೇ ಸ್ತ್ರಿಯಮಾಜಗಾಮ ಬಹುಶೋಭಮಾನಾ
ಮುಮಾಂಹೈಮವತೀಂ ತಾ೯ ಹೋವಾಚ ಕಿಮೇತದ್ಯಕ್ಷಮಿತಿ

|| ೧೨ ||

ಇತಿ ತೃತೀಯಃ ಖಂಡಃ

ಅಥ ಚತುರ್ಥಃ ಖಂಡಃ

ಸಾ ಬ್ರಹ್ಮೇತಿ ಹೋವಾಚ ಬ್ರಹ್ಮಣೋ ವಾ ಏತದ್ವಿಜಯೇ ಮಹೀಯಧ್ವ
ಮಿತಿ ತತೋ ಹೈವ ವಿದಾಂಚಕಾರ ಬ್ರಹ್ಮೇತಿ

|| ೧ ||

ತಸ್ಮಾದ್ವಾ ಏತೇ ದೇವಾ ಅತಿತರಾಮಿವಾನ್ಯಾನ್ದೇವಾನಂ, ಯದಗ್ನಿ
ರ್ವಾಯುರಿನ್ದ್ರಸ್ತೇಹ್ಯೇನ್ನೇದಿಷ್ಯಂ ಪಸ್ಪೃಶುಸ್ತೇಹ್ಯೇನತ್ಪಥಮೋ
ವಿದಾಂಚಕಾರ ಬ್ರಹ್ಮೇತಿ

|| ೨ ||

1. "ಸರ್ವಮಾದದಿಯ" ಎಂಬ ರೂಪವೇ ವ್ಯಾಕರಣಶುದ್ಧವಾದದ್ದು; "ಸರ್ವಮಾದದಿಯಂ"
ಎಂಬುದು ಛಾಂದಸರೂಪವೆಂದು ತೋರುತ್ತದೆ.

- ತಸ್ಮಾದ್ವಾ ಇನ್ನೋಽತಿತರಾಮಿವಾನ್ಯಾನ್ದೇವಾನ್ ಸಹ್ಯೇನನ್ನೇದಿಷ್ಯಂ
ಪಸ್ಪರ್ಶ ಸಹ್ಯೇನತ್ಪಥಮೋ ವಿದಾಂಚಕಾರ ಬ್ರಹ್ಮೇತಿ || ೩ ||
- ತಸ್ಯೈಷ ಆದೇಶೋ ಯದೇತದ್ವಿದ್ಯುತೋ ವ್ಯದ್ಯುತದಾಃ ಇತೀನ್ಯಮಿ
ಮಿಷದಾಃ ಇತ್ಯಧಿದೈವತಮ್ || ೪ ||
- ಅಥಾಧ್ಯಾತ್ಮಂ ಯದೇತದ್ಗಚ್ಛತೀವ ಚ ಮನೋಽನೇನ ಚೈತದುಪಸ್ಮರತ್ಯ
ಭೀಕ್ಷ್ಣಂ ಸಂಕಲ್ಪಃ || ೫ ||
- ತದ್ಧ ತದ್ವನಂ ನಾಮ ತದ್ವನಮಿತ್ಯುಪಾಸಿತವ್ಯಂ ಸ ಯ ಏತದೇವಂ
ವೇದಾಭಿಹೈನಽ ಸರ್ವಾಣಿ ಭೂತಾನಿ ಸಂವಾಙ್ಮನಿ || ೬ ||
- ಉಪನಿಷದಂ ಭೋ ಬ್ರೂಹೀತ್ಯುಕ್ತಾ ತ ಉಪನಿಷದ್ ಬ್ರಾಹ್ಮೀಂ ವಾವ ತ
ಉಪನಿಷದಮಬ್ರೂಮೇತಿ || ೭ ||
- ತಸ್ಯೈ ತಪೋ ದಮಃ ಕರ್ಮೇತಿ ಪ್ರತಿಷ್ಠಾ ವೇದಾಃ ಸರ್ವಾಜ್ಞಾನಿ (ಣಿ?)
ಸತ್ಯಮಾಯತನಮ್ || ೮ ||
- ಯೋ ವಾ ಏತಾಮೇವಂ ವೇದಾಪಹತ್ಯ ಪಾಪ್ಮಾನಮನಂತೇ ಸ್ವರ್ಗೇ
ಲೋಕೇ ಜ್ಯೇಯೇ ಪ್ರತಿತಿಷ್ಠತಿ ಪ್ರತಿತಿಷ್ಠತಿ || ೯ ||

ಇತಿ ಚತುರ್ಥಃ ಖಂಡಃ

ಇತಿ ಕೇನೋಪನಿಷತ್ಸಂಪೂರ್ಣಾ

ಸಂಗ್ರಹವನ್ನೂ, ಬೌದ್ಧರ ಪ್ರಕ್ರಿಯೆಗೂ ವೇದಾಂತಪ್ರಕ್ರಿಯೆಗೂ ಇರುವ ತಾರತಮ್ಯವನ್ನೂ ಇದರಲ್ಲಿ ಕಾಣಬಹುದು.

(ಐದನೆಯ ಮುದ್ರಣ 2002 : ಪು. 32 + 400)

7. ಐತರೇಯೋಪನಿಷತ್ತು : ಪರಮಾತ್ಮನೇ ಈ ಇಡೀ ಜಗತ್ತನ್ನು ಸೃಷ್ಟಿಸಿ ಅದರೊಳಗಿನ ಬೇರೆ ಬೇರೆಯ ಶರೀರಗಳೊಳಗೆ ಹೊಕ್ಕಿರುವ ಪ್ರಜ್ಞಾನರೂಪನು. ಅವನೇ ಅಜ್ಞಾನದಿಂದ ಸಂಸಾರಿಯಾಗಿ ಕಾಣುತ್ತಿರುವನು. ಆ ಪರಮಾತ್ಮನ ನಿಜವಾದ ಸ್ವರೂಪವನ್ನು ನಿರ್ಧರಿಸಿಕೊಂಡರೆ ಸದ್ಯೋಮುಕ್ತಿಯಾಗುವುದು ಎಂಬುದನ್ನು ವಿವರಿಸುವ ಉಪನಿಷತ್ತು.

(ನಾಲ್ಕನೆಯ ಮುದ್ರಣ 2004 : ಪು. 16 + 134)

8. ತೈತ್ತಿರೀಯೋಪನಿಷತ್ತು : ಇದರಲ್ಲಿ ಶಿಕ್ಷಾವಲ್ಲಿ, ಆನಂದವಲ್ಲಿ, ಭೃಗುವಲ್ಲಿ - ಎಂಬ ಮೂರು ಭಾಗಗಳಿವೆ. ವೇದಾಂತಸಿದ್ಧಾಂತಕ್ಕೆ ಅಡಿಗಲ್ಲಾಗಿರುವ ಅನೇಕ ವಿಷಯಗಳನ್ನು ಇಲ್ಲಿ ಪ್ರತಿಪಾದಿಸಿದೆ. ಮುಖ್ಯವಾಗಿ ಕರ್ಮಗಳಿಗೂ, ಜ್ಞಾನಕ್ಕೂ ಇರುವ ಸಂಬಂಧ, ಪರಬ್ರಹ್ಮಪ್ರಾಪ್ತಿಗೂ ಅಪರಬ್ರಹ್ಮಪ್ರಾಪ್ತಿಗೂ ಇರುವ ತಾರತಮ್ಯ, ನಿರ್ವಿಶೇಷವಾದ ಬ್ರಹ್ಮಾನಂದವನ್ನು ಇಲ್ಲಿಯೇ ಅನುಭವಕ್ಕೆ ತಂದುಕೊಂಡರೆ ಪರಮಮುಕ್ತಿಯು ಲಭಿಸುವುದು - ಎಂಬುದರ ರಹಸ್ಯ, ದ್ವೈತವೂ ಜೀವನ ಸಂಸಾರಿತ್ವವೂ ಅವಿದ್ಯಕವೆಂಬುದು, ವಿದ್ಯಾವಿದ್ಯೆಗಳು ಆತ್ಮನ ಧರ್ಮವಲ್ಲ- ಎಂಬಿದೇ ಮುಂತಾದ ವಿಷಯಗಳನ್ನು ಇಲ್ಲಿ ಪ್ರತಿಪಾದಿಸಿದೆ. (ಮೂರನೆಯ ಮುದ್ರಣ 1998 : ಪು. 18 + 338)

9. ಛಾಂದೋಗ್ಯೋಪನಿಷತ್ತು : ಈ ಉಪನಿಷತ್ತು ಸಾಮವೇದಕ್ಕೆ ಸೇರಿದ್ದು. ಇದರಲ್ಲಿ ಮೊದಲನೆಯ ಐದು ಅಧ್ಯಾಯಗಳಲ್ಲಿ ಕ್ರಮವಾಗಿ ಉಪಾಸನೆಗಳ ವಿವರವನ್ನು ವಿಸ್ತಾರವಾಗಿ ತಿಳಿಸಿ ಆನಂತರ ಆರನೆಯ ಅಧ್ಯಾಯದಿಂದ ಮುಂದೆ ಆತ್ಮಜ್ಞಾನವನ್ನು ಪ್ರತಿಪಾದಿಸಿದೆ. ಈ ಉಪನಿಷತ್ತಿನಲ್ಲಿರುವ ವಿಷಯವಾಕ್ಯಗಳು ಬ್ರಹ್ಮಸೂತ್ರಭಾಷ್ಯದಲ್ಲಿ ವಿಚಾರಕ್ಕೆ ಬಹಳವಾಗಿ ತೆಗೆದುಕೊಳ್ಳಲ್ಪಟ್ಟಿವೆ. ತತ್ತ್ವಮಸಿ ಮಹಾವಾಕ್ಯದ ವಿಸ್ತಾರವಾದ ವಿವರವು ಇದರಲ್ಲಿ ಅಡಕವಾಗಿದೆ. ಶಾಂಕರವೇದಾಂತದ ಅಮೋಘ ವಿಚಾರಗಳ ಮನನಕ್ಕೆ ಅತ್ಯುತ್ತಮ ಗ್ರಂಥವಿದು. ಎಂಟು ಅಧ್ಯಾಯಗಳ ಪೂರ ಭಾಷ್ಯ ಗ್ರಂಥವು ಎರಡು ಸಂಪುಟಗಳಲ್ಲಿ ಶೀಘ್ರದಲ್ಲೇ ಪ್ರಕಟವಾಗಲಿದೆ. (ಮೂರನೆಯ ಮುದ್ರಣ, 2005.)

10. ಬೃಹದಾರಣ್ಯಕೋಪನಿಷತ್ತು (ಭಾಗ 1, ಭಾಗ 2) : ಹೆಸರಿಗೆ ತಕ್ಕಂತೆ ಉಪನಿಷತ್ತುಗಳಲ್ಲೆಲ್ಲ ದೊಡ್ಡದಾಗಿರುವ, ಶುಕ್ಲಯಜುರ್ವೇದಕ್ಕೆ ಸೇರಿರುವ ಈ ಉಪನಿಷತ್ತಿಗೆ ಆಚಾರ್ಯರು ವಿಸ್ತಾರವಾಗಿ ಭಾಷ್ಯವನ್ನು ಬರೆದಿರುತ್ತಾರೆ. ಮಧುಕಾಂಡವೆಂದು ಪ್ರಸಿದ್ಧವಾಗಿರುವ ಇದರ ಮೊದಲನೆಯ ಎರಡು ಅಧ್ಯಾಯಗಳಲ್ಲಿ ಆಗಮಪ್ರಧಾನವಾಗಿ ತತ್ತ್ವವನ್ನು ತಿಳಿಸಿರುತ್ತದೆ. ಮೂರು - ನಾಲ್ಕು ಅಧ್ಯಾಯಗಳು ಮುನಿಕಾಂಡವೆಂಬ ಹೆಸರಿನಿಂದ ತರ್ಕಪ್ರಧಾನವಾಗಿದ್ದು ಆಗಮ ಉಪಪತ್ತಿಗಳಿಂದ ತತ್ತ್ವವನ್ನು ವಿವರಿಸಿರುತ್ತದೆ. ಕೊನೆಯ ಎರಡು ಅಧ್ಯಾಯಗಳು ಖಿಲಕಾಂಡವೆಂದು ಪ್ರಸಿದ್ಧವಾಗಿದ್ದು ಉಪಾಸನಾಭಾಗವನ್ನು ಒಳಗೊಂಡಿದೆ. ಆತ್ಮಸ್ವರೂಪವನ್ನು ಅವಸ್ಥಾತ್ರಯ ಪರೀಕ್ಷೆಯಿಂದ ಗೊತ್ತುಪಡಿಸುವ ವಿಚಾರಸರಣಿಯು ಇದರಲ್ಲಿ ಬಹಳ ಸುಂದರವಾಗಿದೆ. ಯಾಜ್ಞವಲ್ಕ್ಯ - ಮೈತ್ರೇಯೀ ಸಂವಾದ, ಜನಕ - ಯಾಜ್ಞವಲ್ಕ್ಯಸಂವಾದ - ಮುಂತಾದ ಕಥಾರೂಪಗಳಿಂದ ತತ್ತ್ವವನ್ನು ಹೃದಯಂಗಮವಾಗಿ ಪ್ರತಿಪಾದಿಸುವ ಉಪನಿಷತ್ತಿದು. ಆಚಾರ್ಯರು ತಮ್ಮ ಭಾಷ್ಯದಲ್ಲಿ ಅನೇಕ ವಿಷಯಗಳ ವಿಸ್ತಾರವಾದ ಚರ್ಚೆಯನ್ನು ಮಾಡಿ ಈ ಉಪನಿಷತ್ತಿನ ರಹಸ್ಯವನ್ನು ಹೊರಗೆಡವಿರುತ್ತಾರೆ. ಇಂಥ ಅಮೂಲ್ಯಗ್ರಂಥವು ವಿಷಯದಲ್ಲೂ ಆಕಾರದಲ್ಲೂ ಬ್ರಹ್ಮಸೂತ್ರ ಭಾಷ್ಯಕ್ಕೆ ಸರಿಸಮಾನವಾಗಿದೆ. ಎರಡು ಸಂಪುಟಗಳಲ್ಲಿ ಪೂರ್ತ ಉಪನಿಷತ್ತು ಭಾಷ್ಯಸಮೇತ ಪ್ರಕಟವಾಗಿದೆ. ಜಿಜ್ಞಾಸುಗಳು ಅವಶ್ಯವಾಗಿ ಸಂಗ್ರಹಿಸಬೇಕಾದ ಉಪನಿಷತ್ತಿದು.

(1ನೆಯ ಸಂಪುಟ : ಮೂರನೆಯ ಮುದ್ರಣ 2002 : ಪುಟಗಳು 36 + 736

2ನೆಯ ಸಂಪುಟ : ಮೂರನೆಯ ಮುದ್ರಣ 2002 : ಪುಟಗಳು 50 + 1012)



ಸಂಸ್ಥಾಪಕರ ಸ್ಮರಣೆ

ವೇದಧರ್ಮದ ಪುನರುತ್ಥಾನ ಮತ್ತು ವೇದಾಂತಕ್ಕೊಂದು ನವಚೇತನ ತುಂಬಿದ ಮಹತ್ಕಾರ್ಯ ಸರ್ವದಾ ಸ್ಮರಣೀಯರಾದ ಶ್ರೀಶಂಕರಭಗವತ್ಪಾದರದು. ಬ್ರಹ್ಮೀಭೂತ ಶ್ರೀ ಶ್ರೀಸಚ್ಚಿದಾನಂದೇಂದ್ರಸರಸ್ವತೀ ಸ್ವಾಮಿಗಳವರು (ಪೂರ್ವಾಶ್ರಮದ ಶ್ರೀಯಲ್ಲಂಬಳಸೆ ಸುಬ್ರಹ್ಮಣ್ಯಶರ್ಮರು - ವೈ.ಸುಬ್ಬರಾಯರು, ಜನನ 5-1-1880) ಶ್ರೀಶಂಕರರ ವೇದಾಂತ ಸರಣಿಯಿಂದ ಆಕರ್ಷಿತರಾಗಿ, ಆಳವಾದ ಅಧ್ಯಯನ, ಚಿಂತನ ಮಂಥನಗಳಿಂದ, ತಮ್ಮ ವಿಶಿಷ್ಟ ಸಂಶೋಧನಾ ಪ್ರವೃತ್ತಿಯನ್ನು ಬಳಸಿ, ಶಂಕರರ ಅಮೋಘವಾದ ಪ್ರಸ್ಥಾನತ್ರಯ ಭಾಷ್ಯಗಳಿಗೆ ಹತ್ತಿದ್ದ ಕಳೆಯನ್ನು, ಮುತ್ತಿದ್ದ ಧೂಳನ್ನು ತೊಡೆದು ಶಾಂಕರವೇದಾಂತದ ನೈಜ ತಿರುಳನ್ನು ಕಂಡುಕೊಂಡರು, ಶಾಂಕರ ವೇದಾಂತಕ್ಕೆ 20ನೇ ಶತಮಾನದ ಅಧಿಕೃತ ವಕ್ತಾರರಾದರು, ಪ್ರತಿಪಾದಕರಾದರು, 'ಅಭಿನವ ಶಂಕರ' ರಾದರು.

'ಬೆಳಿಗ್ಗೆ ಎದ್ದಾಗಿನಿಂದ ಮಲಗುವವರೆಗೂ ಹಾಗೂ ಹುಟ್ಟಿನಿಂದ ಬದುಕಿರುವವರೆಗೂ ವೇದಾಂತ ಚಿಂತನೆಯಿಂದಲೇ ಕಾಲವನ್ನು ಕಳೆಯಬೇಕು' ಎಂಬ ಅಭಿಯುಕ್ತರ ವಚನಕ್ಕೆ ಪ್ರತ್ಯಕ್ಷ ಉದಾಹರಣೆಯಾಗಿದ್ದ ಶ್ರೀಶ್ರೀಗಳವರು ತಮ್ಮ ಬಾಲ್ಯದಿಂದ 96ನೆಯ ವಯಸ್ಸಿನವರೆಗೂ ವೇದಾಂತ ಗ್ರಂಥ ಪಠನ, ಚಿಂತನ, ಪ್ರವಚನ, ಲೇಖನಗಳಲ್ಲಿ ತತ್ಪರರಾಗಿದ್ದು 'ಪುರುಷಸರಸ್ವತಿ' ಎಂಬ ಅನ್ವರ್ಥ ನಾಮವನ್ನು ಹೊಂದಿದ್ದರು. ಅವರ ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳ ಇನ್ನೂರಕ್ಕೂ ಮೀರಿದ ಕೃತಿಗಳು ವೇದಾಂತ ಪ್ರಪಂಚದಲ್ಲಿ ಅವರನ್ನು ಅಮರರನ್ನಾಗಿಸಿವೆ. ಸಂಸ್ಕೃತ ಬಾರದ ಅಧ್ಯಾತ್ಮ ವಿಚಾರದ ಜಿಜ್ಞಾಸುಗಳಿಗೆ ಒಂದು ವರಪ್ರದಾನವಾಗಿದೆ.

ಶಾಲಾ ಉಪಾಧ್ಯಾಯರಾಗಿ ಸೇವೆ ಸಲ್ಲಿಸುವಾಗಲೇ ಅಧ್ಯಾತ್ಮ ಒಲವಿನಿಂದ ಸಂಸ್ಕೃತ ಕಲಿತು ಸಾಧಕರಾದರು. ಆ ಸಮಯದಲ್ಲಿ ಶ್ರೀ ಹೊಸಕೆರೆ ಚಿದಂಬರಯ್ಯನವರ, ಶ್ರೀ ಮಹಾಭಾಗವತರ ಸಂಪರ್ಕ, ಅಧ್ಯಾತ್ಮ ಬಾಂಧವ್ಯ, ಆತ್ಮೀಯತೆ, ಅನಂತರ ಶ್ರೀ ಗೋಂದಾವಳಿ ಮಹಾರಾಜರಲ್ಲಿ ಶ್ರೀರಾಮತಾರಕ ಮಂತ್ರೋಪದೇಶ, ಶೃಂಗೇರಿ ಜಗದ್ಗುರುಗಳು ಶ್ರೀಸಚ್ಚಿದಾನಂದ ಶಿವಾಭಿನವನೃಸಿಂಹ ಬಾರತೀ ಮಹಾಸ್ವಾಮಿಗಳವರಿಂದ ಭಾಷ್ಯಶಾಂತಿ ಪಾಠಗಳು ಅವರ ಶ್ರದ್ಧಾ ಕಾರ್ಯತತ್ಪರತೆಗೆ ಮೆರುಗನ್ನು ನೀಡಿದವು.

1937ರಲ್ಲಿ ಹೊಳೆನರಸೀಪುರದಲ್ಲಿ ನೆಲೆಸಿದ ಮೇಲೆ ತಮ್ಮನ್ನು ಪೂರ್ಣವಾಗಿ ಶಾಂಕರ ವೇದಾಂತಕ್ಕೆ ಅರ್ಪಿಸಿಕೊಂಡರು. 1948ರಲ್ಲಿ ಸಂನ್ಯಾಸ ಸ್ವೀಕಾರ ಮಾಡಿದರು. ಶುದ್ಧ ತತ್ತ್ವನ್ವೇಷಣೆ, ನಿಖರವಾದ ಬರವಣಿಗೆ, ಆಚಾರನಿಷ್ಠೆ ಮತ್ತು ಕಠೋರನಿಯಮಪಾಲನೆಗೆ ಶ್ರೀಶ್ರೀಗಳವರು ಹೆಸರಾದವರು. ಅವರು ಸ್ಥಾಪಿಸಿರುವ (1920) ಅಧ್ಯಾತ್ಮಪ್ರಕಾಶ ಕಾರ್ಯಾಲಯವು ಈಗಲೂ ನಿಜವಾದ ಅಧ್ಯಾತ್ಮವಿದ್ಯಾ ಪ್ರಸಾರ ಕೇಂದ್ರವಾಗಿದೆ.

ಪೂಜ್ಯರು 1975ನೇ ಆಗಸ್ಟ್ 5 ರಂದು ಬ್ರಹ್ಮೀಭೂತರಾದರು. ಇವರ ಮಹಾಸಮಾಧಿ ಪೀಠವು ಹೊಳೆನರಸೀಪುರದಲ್ಲಿದೆ. ಇಂದಿಗೂ ಚೈತನ್ಯ ಸ್ವರೂಪಿಗಳಾಗಿ ಕಾರ್ಯಾಲಯದ ಮೂಲ ಶಕ್ತಿಯಾಗಿದ್ದಾರೆ.

ಬ್ರಹ್ಮನಿಷ್ಠಾಯ ವಿದ್ಯಹೇ ಸಂಯಮಿಂದ್ರಾಯ ಧೀಮಹಿ

ತನ್ನಃ ಸಚ್ಚಿದಾನಂದಃ ಪ್ರಚೋದಯಾತ್ ||

ಶ್ರೀ ಶ್ರೀಗಳವರಿಗೆ ಹೃತ್ತೂರ್ವಕ ನಮನಗಳು